

UNIVERSAL
LIBRARY

OU_200176

UNIVERSAL
LIBRARY

OSMANIA UNIVERSITY LIBRARY

Call No. K 83/P 92C Accession No. K 4621

Author శ్రీమచ్ఛంకర

Title శంకరా. 1955

This book should be returned on or before the date last marked below.

ಪ್ರೇಮಚಂದರ ಅಮರ ಕಾದಂಬರಿ

ಚಂದ್ರವಾರ

ಅನುವಾದಕ :

ಶ್ರೀ. ಕು. ಶಿ. ಹರಿದಾಸಭಟ್ಟ

‘ರಾಷ್ಟ್ರಭಾಷಾ ವಿಶಾರದ’ ‘ಕನ್ನಡಜಾಣ’

ದ್ವಿತೀಯ ಮುದ್ರಣ

ಪ್ರತಿಭಾ ಗ್ರಂಥಮಾಲೆ, ಧಾರವಾಡ.

ಪ್ರತಿಭಾ ಗ್ರಂಥಮಾಲೆ

ಭಗತಸಿಂಗ ಬೀದಿ,
ಧಾರವಾಡ.

ಸಂಪಾದಕರು :
ಭಾಲಚಂದ್ರ ಘಾಣೇಕರ

ಮುದ್ರಕರು ಮತ್ತು ಪ್ರಕಾಶಕರು :
ಭಾಲಚಂದ್ರ ಘಾಣೇಕರ,
ಪ್ರತಿಭಾ ಮುದ್ರಣ,
ಧಾರವಾಡ.

ಮಾರಾಟಗಾರರು :
ಸಮಾಜ ಪುಸ್ತಕಾಲಯ,
ಧಾರವಾಡ.

ವಾರ್ಷಿಕ ಚಂದಾ :
ರಜಿಸ್ಟರ್ ಆಂಚೆ ವೆಚ್ಚ ಸೇರಿ
೭ ರೂಪಾಯಿ

ಈ ಪುಸ್ತಕದ ಬೆಲೆ :

೧—೧೪—೦

ಪ್ರತಿಭಾ ಗ್ರಂಥಮಾಲೆಯ ಚಂದಾದಾರರಿಗೆ—

- ಮಾಲೆಯ ಹಿಂದಿನ ಪ್ರಕಟನೆಗಳು ಮುಕ್ತಾಯ ಬೆಲೆಗೆ ದೊರೆಯುವವು.
- ಸಮಾಜ ಪುಸ್ತಕಾಲಯದ ಪುಸ್ತಕಗಳನ್ನು ಕೊಳ್ಳುವಲ್ಲಿ ವಿಶೇಷ ಸವಲತ್ತು. ವಿಚಾರಿಸಿರಿ.

ಈ ಅಚ್ಚಿನ ಅರಿಕೆ.

ಹಿಂದೀ ಸಾಹಿತ್ಯ ಸಮ್ರಾಟ್ ಎನಿಸಿದ ದಿ. ಪ್ರೇಮಚಂದರ ಜನಪ್ರಿಯ ಕಾದಂಬರಿಗಳಲ್ಲಿ ಕನ್ನಡ ಜನಕ್ಕೆ ಪ್ರಥಮತಃ ಪರಿಚಯವಾದದ್ದು 'ಗಬನ' ಎಂಬುದು. ಅದು ನಮ್ಮ ಪ್ರತಿಭಾ ಗ್ರಂಥಮಾಲೆಯ ದ್ವಿತೀಯ ವರ್ಷದಲ್ಲಿ 'ರಮಾನಾಥ' ಎಂಬ ಹೆಸರಿನಿಂದ ವಾಚಕರಿಗೆ ಸಂದರ್ಶನವಿತ್ತಿತು. ಕನ್ನಡಿಗರಿಗೆ ಪ್ರೇಮಚಂದರ ಪರಿಚಯವು ನಮ್ಮ ಮೂಲಕ ಮೊದಲಾಗಲು ಸಂದರ್ಭ ವೊದಗಿಸಿಕೊಟ್ಟವರು ಅದರ ಅನುವಾದಕರಾದ 'ರಾಸ್ತ್ರಭಾಷಾ ವಿಶಾರದ' 'ಕನ್ನಡ ಜಾಣ' ಶ್ರೀ. ಕು. ಶಿ. ಹರಿದಾಸಭಟ್ಟರು. ಅವರ ಈ ಸಹಕಾರಕ್ಕಾಗಿ ನಾವವರಿಗೆ ಚಿರಋಣಿಯಾಗಿದ್ದೇವೆ.

ಮೂಲದಲ್ಲಿ 'ಗಬನ' ಎಂದಿದ್ದು ಮೊದಲು ಕನ್ನಡದಲ್ಲಿ 'ರಮಾನಾಥ' ನಾಗಿ ಅವತರಿಸಿದ್ದ ಈ ಕಾದಂಬರಿ ಈಗ ಪುನರ್ಮುದ್ರಣವನ್ನು ಕಂಡು, 'ಚಂದ್ರಹಾರ' ಎಂದು ಹೆಸರಾಂತು ಕನ್ನಡ ಶಾರದೆಯ ಕಂಠಾಭರಣವಾಗಿ ಹೊರಬಂದಿದೆ. ಹೆಣ್ಣು ಮಕ್ಕಳಿಗಿರುವ ಒಡವೆಯ ಆಸೆ, ಮೆಚ್ಚಿನ ನಲ್ಲೆಯರ ಇಚ್ಛೆಯನ್ನು ತಣಿಸುವಲ್ಲಿ ತರುಣರಿಗಿರುವ ಒಲವಿನ ಹಂಬಲ, ಈ ಎರಡು ಮನೋಭಾವಗಳು ಪರಿಸ್ಥಿತಿಯ ಸಂಘರ್ಷಣೆಯಲ್ಲಿ 'ಚಂದ್ರಹಾರ' ದ ಸುತ್ತ ಕಥಾವಲ್ಲರಿಯನ್ನು ಹಬ್ಬಿಸುತ್ತವೆ. ಆದುದರಿಂದ ಈ ಹೆಸರು ಈ ಕೃತಿಗೆ ಒಪ್ಪುತ್ತದೆಂದು ನಮಗನಿಸುತ್ತದೆ. ಕಾಗದ ಅಭಾವದ ಮೊದಲ ಮುದ್ರಣ ಕಾಲದಲ್ಲಿ ಸಿಕ್ಕ ಕಾಗದದಲ್ಲಿ ಈ ಕೃತಿಯನ್ನು ಅತ್ಯಸ್ತಿಯೆಂದಲೇ ನೀಡಲಾಗಿತ್ತು. ಈಗ ಈ ಉತ್ತಮ ಕಾದಂಬರಿಗೆ ಒಳ್ಳೆಯ ಕಾಗದವನ್ನು ಉಪಯೋಗಿಸಿ, ಕಾಲಮಾನಕ್ಕನುಸರಿಸಿ ಬಿಡುಗಡೆಯನ್ನು ಇಳಿಸಿಟ್ಟಿದ್ದೇವೆ. ವಾಚಕವರ್ಗ ಉದಾರ ಹೃದಯದಿಂದ ಇದನ್ನು ಬರಮಾಡಿಕೊಂಡು ಪ್ರೋತ್ಸಾಹಿಸುವುದೆಂದು ನಂಬಿದ್ದೇವೆ.

ಪ್ರತಿಭಾ ಗ್ರಂಥಮಾಲೆಯ

೧೩ ನೇ ವರುಷದ ಕಿರಣಗಳು.



ಬಂದಿವೆ:

- | | |
|--|--------|
| ೧. ಜೀವದಾನ (ಕಾದಂಬರಿ) | ೧—೦—೦ |
| ಶ್ರೀ. ನಾರಾಯಣ ಹುಲಿಗಿ, ಎಂ. ಎ. | ~ |
| ೨. ವಿದ್ಯಾ (ಸಾಮಾಜಿಕ ನಾಟಕ) | ೦—೧೨—೦ |
| ‘ ಎನ್ನೆ ’ | |
| ೩. ಪ್ರತಿಜ್ಞೆ (ಪ್ರೇಮಚಂದ-ಕಾದಂಬರಿ) | ೧—೮—೦ |
| ಶ್ರೀಮತಿ ಸುಬ್ಬಲಕ್ಷ್ಮಿ, ರಾಷ್ಟ್ರಭಾಷಾಪ್ರವೀಣೆ | |
| ೪. ಮಾವನ ಆಸ್ತಿ (ಕಾದಂಬರಿ) | ೧—೪—೦ |
| ಶ್ರೀ. ಕೆ. ವೀರೇಶ | |



ಬರಲಿವೆ:

- | | |
|----------------------------|--|
| ೫. ಆಶ್ರಮವಾಸಿ (ಕಾದಂಬರಿ) | |
| ಶ್ರೀ. ಬಸವರಾಜ ಕಟ್ಟೀಮನಿ | |
| ೬. ಕನಸಿನ ಕನ್ನಡಿ (ಕಥಾಸಂಕಲನ) | |
| ಶ್ರೀ. ವೆಂ. ಮು. ಜೋಶಿ | |
| ೭. ಬರಡು ಬಾಳು (ಕಾದಂಬರಿ) | |
| ಶ್ರೀ. ಜೈನೇಂದ್ರಕುಮಾರ | |

—ಇತ್ಯಾದಿ.

ಚಂದ್ರಹಾರ

೧

ಮಳೆಯ ದಿನಗಳು — ಶ್ರಾವಣಮಾಸ. ಆಕಾಶದಲ್ಲಿ ಬಂಗಾರದ ಮಿರುಗಿನ ವೋಡಗಳು ತೇಲುತ್ತಿವೆ. ಆಗಾಗ ಹನಿ ಹನಿ ಮಳೆಯು ಬರುತ್ತಲಿದೆ. ಮಧ್ಯಾಹ್ನವು ಕಳೆದು ಆಗಲೇ ಹೆಚ್ಚು ಹೊತ್ತಾಗಿಲ್ಲವಾದರೂ ಸಾಯಂಕಾಲವಾದಂತೆ ಕಾಣಿಸುತ್ತಿದೆ. ಮಾವಿನ ತೋಟದಲ್ಲಿ ಉಯ್ಯಲೆಗಳನ್ನು ಕಟ್ಟಿರುವರು. ಹುಡುಗಿಯರು ಜೋಕಾಲಿಯಾಡುತ್ತಿದ್ದಾರೆ; ಅವರ ತಾಯಂದಿರೂ ಸಹ ನಾಲ್ಕೈದು ಮಂದಿ ತಾವೇ ತೂಗುತ್ತಿರುವರು. ಹಾಡುಗಳು ಹುಮ್ಮಸಿನಿಂದ ಹೊಮ್ಮುತ್ತಿವೆ. ಈ ತಿಂಗಳಲ್ಲಿ ಹೆಂಗಸರ ಬಾಲ್ಯಸ್ಮೃತಿಗಳು ಜಾಗ್ರತವಾಗುತ್ತವೆ. ಹನಿ ಹನಿ ಮಳೆಯು ಹೃದಯದ ಚಿಂತೆಗಳೇನಿದ್ದರೂ ಅವನ್ನು ತೊಳೆಯುವದು; ಬಾಡಿದ ಮನವನ್ನಾದರೂ ಚಿಗುರಿಸುವುದು. ಎಲ್ಲರ ಎದೆಗಳೂ ಉಲ್ಲಾಸಭರಿತವಾಗಿರುವುವು.

ಮಣಿಗಾರನೊಬ್ಬನು ಬಂದು ಉಯ್ಯಾಲೆಗಳ ಸಮೀಪ ನಿಂತನು. ಅವನನ್ನು ಕಂಡೊಡನೆ ಜೋಕಾಲಿಯಾಡುವುದು ನಿಂತುಹೋಯಿತು. ಚಿಕ್ಕವರು ದೊಡ್ಡವರು ಎಲ್ಲರೂ ಬಂದು ಅವನನ್ನು ಸುತ್ತಿಟ್ಟಿದರು. ಮಣಿಗಾರನು ತನ್ನ ಪೆಟ್ಟಿಗೆಯನ್ನು ತೆರೆದು ಹೊಳೆಹೊಳೆಯುವ ಒಡವೆಗಳನ್ನು ಹೊರತೆಗೆದು ತೋರಿಸತೊಡಗಿದನು. ಮುತ್ತಿನ ಸರಗಳು, ಲೇಸ್, ಜರಿ, ಬಣ್ಣ ಬಣ್ಣದ ಚಪ್ಪಲಿಗಳು, ಅಂದಚಂದದ ಗೊಂಬೆಗಳು ಮತ್ತು ಅವುಗಳಿಗೆ ಒಪ್ಪುವ ಆಭರಣಗಳು, ಮಕ್ಕಳ ಆಟಿಕೆಗಳು—ಎಲ್ಲಾ ಇದ್ದುವು. ಅವರೆಲ್ಲ ತಮತಮಗೆ ಬೇಕಾದವನ್ನು ಕೊಂಡರು. ದೊಡ್ಡ ದೊಡ್ಡ ಕಣ್ಣುಗಳುಳ್ಳ ಒಬ್ಬ ಹುಡುಗಿಯು ಆ ಆಭರಣಗಳಲ್ಲಿ ಅತ್ಯಂತ ಸುಂದರವಾದುದನ್ನು ಮೆಚ್ಚಿದಳು. ಅದು ಒಂದು ಚಂದ್ರಹಾರ. ತಾಯಿಯೊಡನೆ ಹೇಳಿದಳು:— ಆಮ್ಮಾ, ನನಗೆ ಇದು ಬೇಕು. ತಾಯಿಯು ಮಣಿಗಾರನನ್ನು ಕೇಳಿದಳು:— ಇದರ ಬೆಲೆಯೆಷ್ಟು ?

ಮಣಿಗಾರನು ಹಾರವನ್ನು ಕರವಸ್ತ್ರದಿಂದ ಒರಸುತ್ತ ಹೇಳಿದನು:—

ಬೆಲೆಯೇನೋ ಒಂದು ರೂಪಾಯಿ ನಾಲ್ಕಾಣೆ ; ಇನ್ನು ಒಡತಿ ಎಷ್ಟು ಅಪ್ಪಣೆ ಕೊಡುತ್ತೀರೋ ಅಷ್ಟು.

ತಾಯಿಯು ಹೇಳಿದಳು—ಬಹಳ ಹೆಚ್ಚಾಯಿತು. ನಾಲ್ಕು ದಿನಗಳಲ್ಲಿ ಇದರ ಬಣ್ಣವು ಮಾಸಿ ಹೋಗುವುದು.

ಮಣಿಗಾರನು ಮಾರ್ಮಿಕಭಾವದಿಂದ ತಲೆಯಲ್ಲಾಡಿಸುತ್ತ ಹೇಳಿದನು—
“ ಅಮ್ಮಾ, ಇನ್ನು ನಾಲ್ಕು ದಿನಗಳಲ್ಲಿ ನಮ್ಮ ಸಣ್ಣ ಯಜಮಾನಿಗೆ ಈ ಹಾರವೇಕೆ, ನಿಜವಾದ ಚಂದ್ರಹಾರವೇ ದೊರೆಯುವದು.” ಸಹೃದಯತೆಯಿಂದ ತುಂಬಿದ ಈ ಮಾತುಗಳು ತಾಯಿಯ ಹೃದಯದ ಮೇಲೆ ತುಂಬಾ ಪರಿಣಾಮವನ್ನು ಮಾಡಿದವು. ಹಾರವನ್ನು ಕೊಂಡಾಯಿತು.

ಹುಡುಗಿಯ ಆನಂದಕ್ಕೆ ಪಾರವೇ ಇಲ್ಲ. ವಜ್ರದ ಹಾರವು ಸಿಕ್ಕಿದ್ದರೂ ಆಕೆಗೆ ಇಷ್ಟು ಸಂತಸವಾಗುತ್ತಿದ್ದಿಲ್ಲ. ಅವಳು ಅದನ್ನು ತೊಟ್ಟುಕೊಂಡು ಹಳ್ಳಿಯಲ್ಲೆಲ್ಲ ಕುಣಿದಾಡಿದಳು. ಅವಳ ಹತ್ತಿರವಿದ್ದ ಬಾಲಸಂಪದದಲ್ಲಿ ಎಲ್ಲಕ್ಕೂ ಹೆಚ್ಚಿನದು, ಎಲ್ಲಕ್ಕಿಂತ ಪ್ರಿಯವಾದುದು, ಇದೇ ಸ್ವಟಿಕ ಶಿಲೆಯ ಚಂದ್ರಹಾರ. ಹುಡುಗಿಯ ಹೆಸರು ಜಾಲಪ, ತಾಯಿಯ ಹೆಸರು ಮಾನಕಿ.

೨

ಮಹಾಶಯ ದೀನದಯಾಳರು ಪ್ರಯಾಗದ ಒಂದು ಚಿಕ್ಕ ಹಳ್ಳಿಯಲ್ಲಿ ವಾಸಮಾಡುತ್ತಿದ್ದರು. ಅವರು ಬೇಸಾಯಗಾರರಲ್ಲದಿದ್ದರೂ ಬೇಸಾಯ ಮಾಡುತ್ತಿದ್ದರು ; ಜಮೀನುದಾರರಲ್ಲದಿದ್ದರೂ ಜಮೀನುದಾರಿ ಮಾಡುತ್ತಿದ್ದರು ; ಪೋಲೀಸರಲ್ಲವಾದರೂ ಪೋಲೀಸುಗಿರಿ ಮಾಡುತ್ತಿದ್ದರು. ಅಂದರೆ ಅವರು ಜಮೀನುದಾರರ ಮೊತ್ತಾರರು. ಹಳ್ಳಿಯಲ್ಲೆಲ್ಲ ಅವರದೇ ಅಧಿಕಾರ, ಅವರದೇ ಜರ್ಬು. ಅವರಲ್ಲಿ ನಾಲ್ಕು ಆಳುಗಳು, ಒಂದು ಕುದುರೆ, ದನ ಎಮ್ಮೆಗಳೆಷ್ಟೋ— ಇದ್ದವು. ಸಿಕ್ಕುವ ಐದು ರೂಪಾಯಿ ಸಂಬಳವು ಅವರ ಎಲೆಯಡಿಕೆಗೂ ಸಾಲದು. ಅವರ ಆದಾಯದ ದಾರಿ ಇನ್ನಾವುದಿತ್ತೋ ಬಲ್ಲವರಾರು ? ಜಾಲಪಳು ಅವರ ಮಗಳು. ಮೊದಲು ಅವಳಿಗೆ ಮೂವರು ಸೋದರರಿದ್ದರು. ಆದರೀಗ ಆಕೆ ಒಬ್ಬಳೇ. ಅವಳೊಡನೆ ಯಾರಾದರೂ ನಿನ್ನ ಸೋದರರೇನಾದರೆಂದು ಕೇಳಿದರೆ ಅವಳು ತುಂಬಸರಲತೆಯಿಂದ ಉತ್ತರಿಸುವಳು— ‘ ಎಲ್ಲೋ ದೂರಕ್ಕೆ ಆಡಲು ಹೋಗಿದ್ದಾರೆ ! ’ ಮೊತ್ತಾರಸಾಹೇಬರು ಯಾರೋ ಒಬ್ಬ

ಬಡವನಿಗೆ ಕೊಡಿಸಿದ ಪೆಟ್ಟಿನಿಂದ ಅವನು ಸತ್ತೀಹೋದನಂತೆ. ಮತ್ತೆ ಮೂರೇ ಮೂರು ವರ್ಷಗಳಲ್ಲಿ ಇದ್ದ ಮೂರೂ ಮಕ್ಕಳು ಅತ್ತಕಡಿ ತೆರಳಿದರು. ಹೀಗೆ ಜನರಲ್ಲಿ ವಾಡಿಕೆ ಬಿದ್ದಿತ್ತು. ಅಂದಿನಿಂದ ಈ ಬಡಪ್ರಾಣಿಯು ಬಹಳ ಎಚ್ಚರ ದಿಂದ ಕಾಲಿಡುತ್ತಿತ್ತು. ಬಹಳ ಸಾವಧಾನವಾಗಿ ಮುಂದುವರಿಯುತ್ತಿದ್ದರು. ಬಿಸಿ ಹಾಲು ಕುಡಿದು ನಾಲಿಗೆ ಸುಟ್ಟುಕೊಂಡಿದ್ದವರು; ಈಗ ಮಜ್ಜೆಗೆಯನ್ನಾದರೂ ಊದಿಕೊಳ್ಳದೆ ಕುಡಿಯದಿರುವುದಿಲ್ಲ.

ತಾಯಿ-ತಂದೆಗಳ ಜೀವನದಲ್ಲಿ ಬೇರೆ ಆಸರೆ ಏನಿತ್ತು !

ಪ್ರಯಾಗಕ್ಕೆ ಹೋದಾಗಲೆಲ್ಲ ದೀನದಯಾಳರು ಜಾಲಪಳಿಗಾಗಿ ಏನಾದ ರೊಂದು ಭೂಷಣವನ್ನು ತಂದೇ ತರುತ್ತಿದ್ದರು. ಬೇರೆ ಯಾವ ವಸ್ತುವನ್ನು ತಂದು ಕೊಟ್ಟರೂ ಜಾಲಪಳು ಇದರಷ್ಟು ಸಂತಸಪಟ್ಟಾಳೆಂದು ಇವರ ವ್ಯವಹಾರಿಕ ಬುದ್ಧಿಗೆ ತೋಚುತ್ತಲೇ ಇರಲಿಲ್ಲ. ಗೊಂಬೆಗಳನ್ನೂ ಇತರ ಆಟದ ಸಾಮಗ್ರಿಗಳನ್ನೂ ಅವರು ವ್ಯರ್ಥವೆಂದು ಬಗೆಯುತ್ತಿದ್ದರು; ಆದುದರಿಂದ ಜಾಲ ಪಳು ಆಭರಣಗಳನ್ನು ಹಿಡಕೊಂಡೇ ಆಡುವಳು—ಅನೇ ಅವಳ ಆಟಿಕೆಗಳು. ಮಣಿಗಾರನಿಂದ ಕೊಂಡ ಆ ಹಾರವು ಈಗವಳ ಅಚ್ಚುಮೆಚ್ಚಿನ ಆಟಿಕೆ. ಹಳ್ಳಿಯ ಹೆಬ್ಬ ಉತ್ಸವಗಳಿಗೆ ಹೋಗುವಾಗ ಅವಳು ಅದನ್ನೇ ತೊಡುತ್ತಿದ್ದಳು. ಬೇರಾವ ಒಡವೆಯೂ ಆಕೆಯ ಕಣ್ಣುಗಳಿಗೆ ಒಗ್ಗುತ್ತಿರಲಿಲ್ಲ.

ದೀನದಯಾಳರು ಒಮ್ಮೆ ಪ್ರಯಾಗದಿಂದ ಬರುವಾಗ ಮಾನಕಿಗೆ ಒಂದು ಚಂದ್ರಹಾರವನ್ನು ತಂದರು. ಮಾನಕಿಗೆ ಈ ಆಸೆ ಬಹಳ ದಿನಗಳಿಂದ ಇತ್ತು. ಹಾರವು ದೊರೆತಾಗ ಆಕೆಗೆ ಹಿಡಿಸಲಾರದಷ್ಟು ಆನಂದವಾಯಿತು.

ಜಾಲಪಳಿಗೆ ಈಗ ತನ್ನ ಹಾರದ ಮೇಲೆ ಬೇಸರ. ತಂದೆಯೊಡನೆ ತನಗೂ ಅಂತಹದೇ ಮಾಡಿಸಿ ಕೊಡಿರೆಂದು ಕೇಳಿದಳು. ಆಗ ತಾಯಿಯು ಮುಗುಳ್ಳುಗುತ್ತಾ ಎಂದಳು:—‘ ನಿನಗೆ ನಿನ್ನ ಅತ್ತೆಯ ಮನೆಯವರು ತಂದು ಕೊಡುವರು ಮಗೂ. ’

ದೀನದಯಾಳರಿಗೆ ಆರುನೂರು ರೂಪಾಯಿ ಬೆಲೆ ಬಾಳುವ ಇಂತಹ ಇನ್ನೊಂದು ಹಾರವನ್ನು ತಂದೇನೆಂಬ ಭರವಸೆ ಇರಲಿಲ್ಲ. ಇದನ್ನು ತರ ಬೇಕಾದರೂ ಅವರು ಎಷ್ಟು ವರ್ಷ ಪರಿಶ್ರಮಪಟ್ಟಿದ್ದರು !

ಜಾಲಪಳಿಗೆ ತಾಯಿಯ ಮಾತುಗಳನ್ನು ಕೇಳಿ ನಾಚುಕೆಯಾಯಿತು. ಅಲ್ಲಿಂದಿದ್ದು ಓಡಿದಳು. ಆದರೆ ಈಗ ಅವಳಿಗೆ ಅತ್ತೆಮನೆಯ ಹೆದರಿಕೆ

ಹೋಯಿತು. ತಂದೆಯಿಂದ ಮಾಡಿಸಲಿಕ್ಕಾಗದ ಹಾರವನ್ನು ಅವರು ಮಾಡಿಸು ವರೆಂದಾದ ಬಳಿಕ, ಅವರು ನನ್ನನ್ನೆಷ್ಟು ಪ್ರೀತಿಸಲಿಕ್ಕಿಲ್ಲ!

ಹೀಗೆ ನಗುನಗುತ್ತ ಏಳು ವರ್ಷಗಳು ಸಂದವು. ಅವಳ ಚಿರಸಂಚಿತ ಅಭಿಲಾಷೆಯು ಪೂರ್ತಿಗೊಳ್ಳುವ ಆ ದಿನವೂ ಬಂದುಬಿಟ್ಟಿತು.

೩

ದೀನದಯಾಳರ ಪರಿಚಯದವರಲ್ಲಿ ದಯಾನಾಥರೆಂಬ ಒಬ್ಬರು ಸಜ್ಜನ ರಿದ್ದರು. ಕಚೇರಿಯಲ್ಲಿ ಐವತ್ತು ರೂಪಾಯಿಗಳ ಸಂಬಳ ದೊರೆಯುತ್ತಿತ್ತು. ಮನಸ್ಸು ಮಾಡಿದರೆ ಸಾವಿರಾರು ರೂಪಾಯಿಗಳನ್ನು ಸಂಪಾದಿಸಬಹುದಿತ್ತು; ಆದರೆ ಒಂದು ಕಾಸಾದರೂ ಸರಿಯೇ, ಆ ದುರ್ಮಾರ್ಗದಿಂದ ಸ್ವೀಕರಿಸಲಿಕ್ಕಿಲ್ಲ. ಬಹಳ ಉಚ್ಚ ಆದರ್ಶವುಳ್ಳವರೆಂದೇನೂ ಅಲ್ಲ; ಆದರೆ ಲಂಚವನ್ನು ಕೊಳ್ಳುವುದು ಅವರ ಮನಸ್ಸಿಗೆ ಕೊಂಚವೂ ಬಾರದು. ತನ್ನ ಕಣ್ಣು ಮುಂದೆಯೇ ಲಂಚದ ದುಷ್ಟರಿಣಾಮವನ್ನು ಕಂಡವರಾದ್ದರಿಂದ, ಏನಾದರೂ ಅನು ಚಿತವಾಗಿ ಬಂದುದು ಅನುಚಿತದಲ್ಲಿಯೇ ಹೋಗುವುದೆಂಬುದು ಅವರ ದೃಢ ವಾದ ನಂಬುಗೆ. ಈ ಮಾತನ್ನು ಅವರು ಎಂದೂ ಮರೆಯುತ್ತಿದ್ದಿಲ್ಲ.

ಆದರೆ ಈ ಕಾಲದಲ್ಲಿ ಐವತ್ತು ರೂಪಾಯಿ ಎಲ್ಲಿಯ ವರೆಗೆ ಸಾತೀತು! ಐವರ ಪೋಷಣೆಯು ಸಾಗುವುದೆಂದರೆಯೆ ಬಹಳ ಕಷ್ಟ. ಹಿರಿ ಹುಡುಗನು ಎರಡು ತಿಂಗಳತನಕ ಕಾಲೇಜಿನಲ್ಲಿದ್ದು ಬಳಿಕ ಬಿಟ್ಟುಬಿಟ್ಟನು. ತಂದೆ ಹೇಳಿದರು— “ನಿನ್ನ ಡಿಗ್ರಿಗಾಗಿ ಮನೆಯಲ್ಲಿದ್ದವರೆಲ್ಲಾ ಉಪವಾಸ ಬೀಳುತ್ತಾರೆ. ಓದಬೇಕೆಂದಿದ್ದರೆ ನಿನ್ನ ಪುರುಷಾರ್ಥದಿಂದ ಓದಿಕೊ. ಹೀಗೆ ಮಾಡಿದವರು ಎಷ್ಟೋ ಜನರಿದ್ದಾರೆ. ನೀನೂ ಮಾಡಬಲ್ಲೆ.” ಆದರೆ ರಮಾನಾಥನಲ್ಲಿ ಅಷ್ಟು ಶ್ರದ್ಧಾ ಸಕ್ತಿಗಳಿದ್ದಿರಲಿಲ್ಲ. ಈಚೆಗೆ ಎರಡು ವರ್ಷಗಳಿಂದ ಅವನು ಯಾವುದಕ್ಕೂ ಬೇಡಾದವನಾಗಿದ್ದನು. ಚದುರಂಗ, ತಿರುಗಾಟ, ತಾಯಿ ಮತ್ತು ಚಿಕ್ಕ ಚಿಕ್ಕ ತಮ್ಮಂದಿರನ್ನು ಕಾಡಿಸುವುದು; ಇದರಲ್ಲಿ ಕಾಲಕಳೆಯುತ್ತಿದ್ದನು. ಹತ್ತು ಮಂದಿ ಗೆಳೆಯರು ಹತ್ತು ‘ಸೂಟ’ನ್ನು ಹೊಲಿಸಿದರೆ ಸಾಕು, ಅವನಿಗೆ ಹತ್ತು ಸೂಟುಗಳು ಆದಂತೆಯೆ. ಒಂದೊಂದು ದಿನ ಒಬ್ಬೊಬ್ಬರ ಉಪಯೋಗ ವನ್ನು ಮಾಡಿಕೊಂಡರೆ ಸರಿಯಲ್ಲವೆ? ಸಹಕಾರ ಪದ್ಧತಿಯ ನವೀನ ಕ್ರಮ ಪ್ರಯೋಗವಿದು. ದೀನದಯಾಳರು ಈ ಯುವಕನನ್ನೆ ಜಾಲಪಳಿಗಾಗಿ ಆರಿಸಿ

ದ್ದರು. ದಯಾನಾಥರು ಮದುವೆಗೆ ಸಮ್ಮತಿಸುತ್ತಿದ್ದಿಲ್ಲ; ಆದರೆ ರಾಮೇಶ್ವರಿಯು ಕೇಳಬೇಕೆ? ಸೊಸೆಯನ್ನು ಆದಷ್ಟು ಶೀಘ್ರದಲ್ಲಿ ಕಾಣಬೇಕೆಂಬ ಹಂಬಲವು ಆಕೆಯದು. ಅದೂ ಸಹಜವೇ. ಏಕೆಂದರೆ ಅವಳ ಕಣ್ಣು ಮುಂದೆಯೇ ಮದುವೆ ಣಗಿತ್ತಿಯರಾಗಿ ಬಂದವರು ಈಗ ನೊಮ್ಮಕ್ಕಳನ್ನು ಉಣಿಸುತ್ತಿದ್ದಾರೆ. ಹೀಗಾಗಿ ದೀನದಯಾಳರ ಸಂದೇಶವು ಬಂದಾಗ ಅವಳು ಕೂಡಲೆ ಒಪ್ಪಿಕೊಂಡಳು. ಬಂದವರನ್ನು ಬಿಟ್ಟರೆ ಮತ್ತೆ ಯಾವಾಗಲೋ ಏನೋ. ಇಲ್ಲಿ ಹಣವಿದ್ದಿದ್ದರೆ ಅದಾವರೂ ಒಂದು ಲೆಕ್ಕ. ಹುಡುಗನನ್ನು ಯಾರು ನೋಡುತ್ತಾರೆ? ಆದ್ದರಿಂದ ಅವಳು ಈ ಸಂದರ್ಭವನ್ನು ಗಟ್ಟಿಹಿಡಿದು ತನ್ನ ಶಕ್ತಿ ಸರ್ವಸ್ವದಿಂದ ಹೋರಾಡಿ ಕೊನೆಗೆ ವಿಜಯಶಾಲಿಯಾದಳು.

ದಯಾನಾಥರು ಹೇಳಿದರು -- “ ಏನು ಹೇಳುತ್ತೀಯೆ? ನೀನಾಯಿತು, ನಿನ್ನ ಕೆಲಸವಾಯಿತು, ಮಾಡಿಕೊ. ನನ್ನಲ್ಲಂತೂ ಶಕ್ತಿಯಿಲ್ಲ. ಯಾವನು ತನ್ನ ಹೊಟ್ಟೆಯ ಚಿಂತೆಯನ್ನು ಮಾಡುವುದಿಲ್ಲವೋ, ಅಂಥವನಿಗೆ ಮದುವೆ ಬೇರೆ ಇದೇ ಇದೆಯಲ್ಲ. ಒಂದು ಸಾವಿರ, ಡೌಲು ಆಡಂಬರಗಳಿಗೇ ಬೇಕು. ಮತ್ತೆ ಆಭರಣಕ್ಕೆ ಒಂದು ಸಾವಿರವಾದರೂ ಬೇಕಾದೀತು. (ಕಿವಿಗಳನ್ನು ಕೈಗಳಿಂದ ಮುಚ್ಚಿಕೊಂಡು) ಇಲ್ಲ, ಇಲ್ಲ, ನನ್ನಿಂದ ಈ ಹೊರೆಯನ್ನು ಹೊರುವುದಾಗದು. ”

ರಾಮೇಶ್ವರಿಯು ಬಾಯಿಯನ್ನು ಮುಚ್ಚಲು ಈ ಕಾರಣಗಳು ಸಮರ್ಥವಾಗಲಿಲ್ಲ. ಅವಳೆಂದಳು -- “ ಅಲ್ಲಿಂದ ಏನಾವರೂ ಸಿಗದಿರುವುದೆ ? ”

“ ನಾನು ಅವರನ್ನು ಬೇಡಲು ಹೋಗಲಾರೆ. ”

“ ನೀವು ಏಕೆ ಬೇಡಬೇಕು? ಅವರು ತಾವಾಗಿ ಕೊಡುವರು. ಮಗಳ ಮದುವೆಯಲ್ಲಿ ಯಾರೂ ಹಣದ ಮುಖ ನೋಡುವುದಿಲ್ಲ. ಹಾಂ, ಸಾಮರ್ಥ್ಯವೇನೋ ಇರಬೇಕೆನ್ನಿ. ದೀನದಯಾಳರು ಕಡಮೆ ಕುಳುವಾರಲ್ಲ. ಒಬ್ಬಳೇ ಹುಡುಗಿಯಂತೆ, ಹಿಂದಿಲ್ಲ, ಮುಂದಿಲ್ಲ, ಉಳಿಸಿಡುವುದಾದರೂ ಇನ್ನಾರಿಗೆ ಹೇಳಿ ? ”

ದಯಾನಾಥರು ಈಗ ನಿರುಪಾಯರಾದರು. ಹೀಗೆಂದರು:— “ ಅವರು ಬೇಕಾದರೆ ಒಂದು ಲಕ್ಷವೇ ಕೊಡಲಿ, ಅಥವಾ ಒಂದು ಕಾಸೂ ಕೊಡದಿರಲಿ. ನಾನು ಕೊಡುವೆ ಎನ್ನುವುದೂ ಇಲ್ಲ. ಬೇಡವೆನ್ನುವುದೂ ಇಲ್ಲ. ಸಾಲ ಮಾತ್ರ ಮಾಡಲೊಲ್ಲೆನು. ಹಾಗೆ ಒಂದು ಪಕ್ಷಕ್ಕೆ ಸಾಲ ಮಾಡಿದರೆ ಯಾರ ಮನೆಗೆ

ಕನ್ನ ಹೊಡೆದು, ಅದನ್ನು ತೀರಿಸಲಿ?”

ಈ ಬಾಧೆಯನ್ನೂ ಗಾಳಿಗೆ ಹಿಡಿಯುತ್ತಾ ರಾಮೇಶ್ವರಿ ಹೇಳಿದಳು—
“ ತಿಲಕದ ಕಾಲದಲ್ಲಿ ಒಂದು ಸಾವಿರಕ್ಕೆ ಕಡಮೆ ಕೊಡಲಾರರೆಂದು ನನಗೆ ನಂಬುಗೆ ಇದೆ. ನಿಮ್ಮ ಆಡಂಬರದ ಖರ್ಚಿಗೆ ಇಷ್ಟೇ ಸಾಕು. ಆಭರಣಗಳಿಗೆ ಯಾರಾದರೂ ಸರಾಫನನ್ನು ಹಿಡಿಯುವ. ತಿಲಕದ ಸಮಯ ಒಂದು ಸಾವಿರ ಕೊಟ್ಟವರು ಬಾಗಿಲಲ್ಲಿ ಒಂದು ಸಾವಿರವಾದರೂ ಕೊಡದಿರುವರೆ? ಅದನ್ನು ಸರಾಫನಿಗೆ ಕೊಟ್ಟರಾಯಿತು. ನೂರಿನ್ನೂರು ಬಾಕಿಯಾದರೆ ಮೆಲ್ಲಮೆಲ್ಲನೆ ತೀರಿಸಬಹುದು. ನಮ್ಮ ಹುಡುಗನಿಗೂ ಅಷ್ಟು ಹೊತ್ತಿಗೆ ಏನಾದರೊಂದು ಕೆಲಸ ದೊರೆಯದಿರುವುದೆ ? ”

ದಯಾನಾಥರು ಉಪೇಕ್ಷೆಯ ಭಾವದಿಂದ ಹೇಳಿದರು—“ ಸರಿ, ಅವನಿಗೆ ಕೆಲಸ ಸಿಕ್ಕಿದಂತೆಯೇ. ಚದುರಂಗ ಮತ್ತು ಅಲೆದಾಟಗಳಲ್ಲಿ ಸಮಯ ಸಿಗದವನಿಗೆ ಎಲ್ಲ ಬಾಗಿಲುಗಳೂ ಮುಚ್ಚಿಕೊಂಡೇ ಇರುವುವು. ”

ರಾಮೇಶ್ವರಿ ಎಂದಳು—“ ಹುಡುಗಿ ಬಂದ ಬಳಿಕಲಾದರೂ ಅವನ ಕಣ್ಣು ತೆರೆಯಬಹುದು. ನೋಡುವ. ನಿಮ್ಮ ವಿಷಯವೇ ಯೋಚಿಸಿಕೊಳ್ಳಿ. ಕುತ್ತಿಗೆಗೆ ನೋಗ ಬೀಳುವತನಕ ಇವೆಲ್ಲಾ ಆಟಗಳು. ಒಮ್ಮೆ ನೋಗುವು ಬಿತ್ತೋ, ತಲೆ ಪಿತ್ತವೆಲ್ಲ ಇಳಿದು ಹೋಗುವುದು. ನಿಷ್ಕರ್ಮಿಗಳನ್ನು ದಾರಿಗೆ ತರುವುದಕ್ಕೆ ಇದಕ್ಕಿಂತ ಉತ್ತಮ ಮಾರ್ಗವಿಲ್ಲ. ”

ದಯಾನಾಥರು ಸೋತು ಹೋಗಿ ವೃತ್ತಪತ್ರದ ಮೊರೆ ಹೊಕ್ಕರು. ತನ್ನ ಸೋಲನ್ನು ಮರೆಯಿಸಲು ಅವರೊಡನಿದ್ದ ಸಾಧನವೆಂದರೆ ಇದೊಂದೆ.

೪

ಸರಳರಾದವರೊಡನೆ ಸರಳತೆಯಿಂದಲೂ, ವಕ್ರಿಗಳೊಡನೆ ವಕ್ರತೆಯಿಂದಲೂ ವರ್ತಿಸುವ ಜನರಲ್ಲಿ ದೀನದಯಾಳರೂ ಒಬ್ಬರು. ದಯಾನಾಥರ ಆಸೆಯ ಬಾಯಿ ದೊಡ್ಡದಾಗುತ್ತಿದ್ದರೆ, ಸಾವಿರ-ಸಾವಿರಗಳ ಮಾತನ್ನೇ ಅವರಾಡುತ್ತಿದ್ದರೆ, ದೀನದಯಾಳರು ಅವರಿಗೆ ಸಾಯುವತನಕ ಮರೆಯಲಾಗದಂತಹ ಪಾಠವನ್ನು ಕಲಿಸದಿರುತ್ತಿರಲಿಲ್ಲ. ದಯಾನಾಥರ ಸಜ್ಜನತೆಗೆ ಮರುಳಾಗಿ ತಿಲಕದ ಸಮಯದಲ್ಲೇ ಒಂದು ಸಾವಿರ ರೂಪಾಯಿ ಕೊಟ್ಟುಬಿಟ್ಟರು.

ಮನೆಗೆ ಬಂದಾಗ ಮಾನಕಿಯೆಂದಳು—“ ತಿಲಕಕ್ಕೆ ಸಾವಿರವನ್ನಿತ್ತಿರಲ್ಲ,

ಬಾಗಿಲಲ್ಲಿ ಅಷ್ಟನ್ನೇ ಕೊಡಬೇಡವೇ? ಅದು ಬರುವದೆಲ್ಲಿದೆ?”

ದೀನದಯಾಳರು ಮುನಿಸಿನಿಂದ ಹೇಳಿದರು— “ ದೇವರಿದ್ದಾನೆ. ಅವರು ಉದಾರತೆಯಿಂದ ಹುಡುಗನನ್ನು ನಮಗೆ ಕೊಡುತ್ತಿದ್ದಾರೆ. ನಾವು ಅವರಷ್ಟೇ ಸಭ್ಯರೆಂದೂ, ಸಾಶೀಲ್ಯದ ಬೆಲೆಯನ್ನರಿತವರೆಂದೂ, ಅವರಿಗೆ ತೋರಿಸಿಕೊಡುವೆನು. ಎಲ್ಲಾದರೂ ಹೀನೈಸಿದ್ದರೆ ಅವರ ಸಮಾಚಾರ ತೆಗೆದುಕೊಳ್ಳುತ್ತಿದ್ದೆ. ”

ದೀನದಯಾಳರು ಒಂದು ಸಾವಿರ ರೂಪಾಯಿಗಳನ್ನು ಕೊಟ್ಟರೂ, ದಯಾನಾಥನ ಹೊರೆಯೇನೂ ಇಳಿಯಲಿಲ್ಲ. ಏಕೆ? ಹೆಚ್ಚಿತೆಂದು ಅನ್ನಬೇಕು. ಸಾಲವೆಂದರೆ ಹತ್ತು ಹರದಾರಿ ಹಿಂದಕ್ಕೊಡುತ್ತಿದ್ದವರು ಈಗ ಮದುವೆಯನ್ನು ವಿಜೃಂಭಣೆಯಿಂದ ನೆರವೇರಿಸಬೇಕೆಂದೇ ನಿರ್ಧರಿಸಿದರು. ಮೂರು ಸಾವಿರದ ವರೆಗಿನ ಚಿನ್ನದ ಒಡವೆಗಳನ್ನು ಮಾಡಿಸಿದರು. ಸರಾಫನಿಗೆ ಒಂದು ಸಾವಿರ ರೂಪಾಯಿಗಳನ್ನು ಮುಂದಿನ ವಾರದಲ್ಲಿ ಸಲ್ಲಿಸುವುದಾಗಿ ಮಾತುಕೊಟ್ಟರು. ಸರಾಫನು ಅಡ್ಡಿಮಾಡಲೂ ಇಲ್ಲ. ಇಷ್ಟೆಲ್ಲ ಆದರೂ ಚಂದ್ರಹಾರದ ಕೊರತೆಯೆಂದು ಉಳಿದೇ ಉಳಿಯಿತು. ಕೈಹಾರಿದ ಮೇಲೆ ಅದನ್ನೊಂದು ಬಿಡುವುದೇಕೆ? ‘ ಹತ್ತರ ಕೂಡ ಹನ್ನೊಂದ ’ರ ನೀತಿಯನ್ನು ನುಸರಿಸುವುದೆಂದು ದಯಾನಾಥರ ಮನಸ್ಸೆಂದಿತು. ಆದರೆ ರಾಮೇಶ್ವರಿಯು ಒಪ್ಪಲಿಲ್ಲ.

ದಯಾನಾಥರು ಕೋಪದಿಂದ ಕಾದು ಹೇಳಿದರು— “ ನಿನಗೇನು, ಮನೆಯಲ್ಲಿ ಹಾಯಾಗಿ ಮಲಗಿಕೊಂಡರಾಯಿತು. ಅವರೆಲ್ಲ ಹೀಯಾಳಿಸುವಾಗ ಸಾಯಬೇಕು ನಾನು! ”

ರಾಮೇಶ್ವರಿ— “ ಇದಕ್ಕೆಲ್ಲ ಕೊಡುವುದೆಲ್ಲಿದೆ ಎಂಬುದನ್ನು ಯೋಚಿಸಿದ್ದೀರಾ? ”

ದಯಾನಾಥ— “ ಕಡಿಮೆಯೆಂದರೆ ಒಂದು ಸಾವಿರ ಅಲ್ಲಿ ಸಿಕ್ಕೇ ಸಿಗುವುದು. ”

ರಾಮೇಶ್ವರಿ— “ ಅಬ್ಬ, ಇಷ್ಟೂ ನಿರ್ದಯತೆಯೇ! ”

ದಯಾನಾಥ— “ ಹಾಗಲ್ಲ, ಏನಾದರೂ ಸ್ವಲ್ಪ ಸಿಗುವುದು ಖಂಡಿತ. ”

ರಾಮೇಶ್ವರಿ— “ ಅಲ್ಲಿ ಸಿಕ್ಕಿದರೆ, ಅದಕ್ಕೆ ದಾರಿಯೂ ಅಲ್ಲಿಯೇ ಇದೆ. ಹೆಸರು ಬರುವುದು ಭಂಗಾರದ ಆಭರಣಗಳಿಂದಲ್ಲ— ದಾನ-ದಕ್ಷಿಣೆಗಳಿಂದ. ”

ಹೀಗೆ ಚಂದ್ರಹಾರದ ಪ್ರಸ್ತಾವವು ಬಿದ್ದುಹೋಯಿತು. ದಯಾನಾಥರು

ಬಾಹ್ಯಾಡಂಬರವನ್ನು ಅನಾವಶ್ಯಕವೆಂದು ತಿಳಿಯುತ್ತಿದ್ದರು. ರಮಾನಾಥನು ಅದನ್ನು ಪರಮಾವಶ್ಯಕವೆಂದು ಭಾವಿಸುತ್ತಿದ್ದನು. ಅವನ ಮತ್ತು ಅವನ ಗೆಳೆಯರ ನಿರ್ಧಾರದ ಮೇರೆಗೆ ಸಲ್ಲಕ್ಕಿಯ ಉಚ್ಚಾಟನೆಯಾಯಿತು—ಮೋಟರು ಬಂದಿತು. ಹೀಗೆ ನಡೆದ ಬದಲಾವಣೆಗಳು ಇನ್ನೆಷ್ಟೋ! ಇವನ್ನೆಲ್ಲಾ ಕಂಡು ದಯಾನಾಥರಿಗೆ ಗಾಬರಿಯಾಗಿತ್ತು. ಆದರೆ ಮಾಡುವುದೇನು? ನೀರಿಗೆ ಇಳಿದಾಗಿತ್ತು.

೫

ರಸಿಕ ಸಮಾಜವು ಮೆಚ್ಚಿದರೆ ನಾಟಕವು 'ಪಾಸಾ'ಗುವುದು; ದಿಬ್ಬಣವು ದಾರಿಯಲ್ಲಿ ಹೋಗುತ್ತಿರುವಾಗ ಅದನ್ನು ಜನರು ಮೆಚ್ಚಿದರೆ ಆಗ ದಿಬ್ಬಣದ ನಾಟಕವು 'ಪಾಸಾ'ದ ಹಾಗೆ ಲೆಕ್ಕ. ನಾಟಕದ ಪರೀಕ್ಷೆಗೆ ನಾಲ್ಕೈದು ತಾಸುಗಳು ಬೇಕಾದರೆ, ಇಲ್ಲಿ ಅಷ್ಟೇ ಮಿನಿಟುಗಳು ಸಾಕು. ಎಲ್ಲ ಶೃಂಗಾರ, ಎಲ್ಲ ಪರಿಶ್ರಮಗಳ ನಿರ್ಣಯವು ಐದು ಮಿನಿಟುಗಳಲ್ಲಿ ತೀರುವುದು. ಎಲ್ಲರ ಬಾಯಿಂದ 'ಭಿಶ್, ಭಿಶ್' ಎಂಬ ಶಬ್ದಗಳು ಹೊರಟವೋ, ಪ್ರದರ್ಶನವು ಪಾಸ್; ಇಲ್ಲವೇ 'ಫೇಲ್!' ಹಣ, ಪರಿಶ್ರಮ, ಚಿಂತೆ ಎಲ್ಲ ನೀರಿನಲ್ಲಿ ಮಾಡಿದ ಹೋಮ! ದಯಾನಾಥರ ದಿಬ್ಬಣವು 'ಪಾಸಾ'ಯಿತು. ಪೇಟೆಯಲ್ಲಾದರೆ ಮೂರನೆಯ ದರ್ಜೆಯಲ್ಲಿ ಬರುತ್ತಿದ್ದ ಅವರು, ಇಲ್ಲಿ ಪ್ರಥಮಶ್ರೇಣಿಯನ್ನು ಪಡೆದರು. ಕೆಲವರು ವಾದ್ಯಗಳ ಸ್ವರವನ್ನು ಕೇಳಿ ಮುಗ್ಧರಾಗುತ್ತಿದ್ದರು. ಕೆಲವರು ಮೋಟರನ್ನು ಕಣ್ಣುಬಿಟ್ಟು ನೋಡುತ್ತಿದ್ದರು. ಇನ್ನು ಕೆಲವರು ಬೆಳ್ಳಿಯ ಬಟ್ಟೆಲುಗಳ ಪ್ರಶಂಸೆಗೆ ತೊಡಗಿದ್ದರು. ಮತ್ತೆ ಕೆಲವರು ಬಿರುಸು ಬಾಣಗಳನ್ನು ಕಂಡು ಮೂಗಿನ ಮೇಲೆ ಕೈಯಿಡುತ್ತಿದ್ದರು—

ಜಾಲಪಳಿಗೆ ಇನ್ನೆಲ್ಲ ವಸ್ತುಗಳಲ್ಲಿ ಆಕರ್ಷಣೆಯಿದ್ದಿಲ್ಲ. ಹಾಂ, ವರನ ನೋಮ್ಮೆ ಗುಟ್ಟಿನಲ್ಲಿ ನೋಡಬೇಕೆಂದಿದ್ದಳು. ಆದರೆ ಆ ಗಲಾಟೆಯಲ್ಲಿ ಎಡೆ ಸಿಗಬೇಕೆ? ಇದಿಗೊಳ್ಳುವ ಸಮಯ ಅವರ ಜೊತೆಗಾತಿಯರು ಆಕೆಯನ್ನು ಬಿಸಿಲು ಮಾಳಿಗೆಯ ಮೇಲೆ ಒಯ್ದರು. ಅವಳು ರಮಾನಾಥನನ್ನು ನೋಡಿದಳು. ಅವಳ ಎಲ್ಲ ವಿರಾಗ, ಎಲ್ಲ ಉದಾಸೀನತೆ, ಎಲ್ಲ ಮನೋವ್ಯಥೆಗಳಿಗೆ ಬೂದಿಯನ್ನು ಮಂತ್ರಿಸಿದಂತಾಯಿತು. ವೇಗದಲ್ಲಿ ಹರುಷದ ಚೆಂಬಣ್ಣವು ಹಬ್ಬಿಕೊಂಡಿತು. ಅನುರಾಗವು ಸ್ಫೂರ್ತಿಯ ಭಂಡಾರವಲ್ಲವೆ?

‘ ಚಡಾವಿ ’ನ ಸಮಯದಲ್ಲಿ ಸಡಗರವನ್ನು ಹೇಳತೀರದು. ಮಾನಕಿಗೆ ನೀರಡಿಕೆಯಿಂದ ಪ್ರಾಣ ಹೋಗುತ್ತಿತ್ತು; ಆದರೆ ‘ ಚಡಾವಿ ’ನ ವಾದ್ಯವು ಕೇಳಿಸಿದೊಡನೆ ಥಟ್ಟನೆ ಮರಳಿತು. ದೀನದಯಾಳರು ಹಸಿವೆ-ತ್ಯಷೆಗಳಿಂದ ನಿರ್ಜೀವವಾಗಿದ್ದರು. ಈಗ ಒಮ್ಮೆಲೆ ಚೇತರಿಸಿಕೊಂಡು ಅತ್ತಕಡೆ ಧಾವಿಸಿದರು. ಮಾನಕಿಯು ಒಂದೊಂದು ಒಡವೆಯನ್ನೂ ತೆಗೆತೆಗೆದು ಸುತ್ತಲಿನ ಜನರಿಗೆ ತೋರಿಸಹತ್ತಿದಳು. ಅಲ್ಲಿ ನೆರೆದವರೆಲ್ಲ ಈ ಕಲೆಯಲ್ಲಿ ಸುರಿತವರೇ ಆಗಿದ್ದರು. ಗಂಡಸರು ಅಭರಣ ಮಾಡಿಸಿದ್ದರು. ಹೆಂಗಸರು ಧರಿಸಿದ್ದರು. ಆದ್ದರಿಂದ ಎಲ್ಲರೂ ವಿಮರ್ಶೆ ಮಾಡಲಾರಂಭಿಸಿದರು. ಒಂದಾದ ಮೇಲೊಂದರ ಹೊಗಳಿಕೆಯೇ ಕೇಳಬರುತ್ತಿತ್ತು. ಆದರೆ ಫಕ್ಕನೆ ಯಾರೋ ಹೇಳಿದರು— ಚಂದ್ರಹಾರವೆಲ್ಲಿ ?

ಮಾನಕಿಯು ಅಳುವೋರೆ ಮಾಡಿಕೊಂಡು ಎಂದಳು— ಇಲ್ಲ, ಚಂದ್ರಹಾರ ಕಾಣುವದಿಲ್ಲ.

ಇನ್ನೊಬ್ಬಳಿಂದಳು—ಎಲಾ, ಚಂದ್ರಹಾರವೆಲ್ಲಿದೆ ?

ದೀನದಯಾಳರೆಂದರು— ಬೇರೆಲ್ಲ ಇವೆ. ಅದೊಂದು ಮಾತ್ರ ಇಲ್ಲ. ಅವಳೆಂದಳು— ಚಂದ್ರಹಾರವಿದ್ದಿದ್ದರೆ ಆಗ ಕತೆಯೇ ಬೇರೆ.

ಮಾನಕಿಯು ಒಡವೆಗಳನ್ನು ತನ್ನ ಮುಂದಿನಿಂದ ತಳ್ಳಿ ಹೇಳಿದಳು— ನಿರ್ಭಾಗ್ಯೆಯ ಅವ್ಯಷ್ಟದಿಂದ ಚಂದ್ರಹಾರವನ್ನು ತೊಡುವ ಪುಣ್ಯವಿದ್ದರಲ್ಲವೆ ?

ಈ ಜನಜಂಗುಳಿಯ ಬೆಂಗಳೆಯಲ್ಲಿ ಕತ್ತಲಲ್ಲಿ -- ಆಶೆ ಆಕಾಂಕ್ಷೆಗಳ ಸಜೀವ ಮೂರ್ತಿಯಾದ ಜಾಲಪಳು ನಿಂತಿದ್ದಳು. ಅವಳಿಗೆ ಎಲ್ಲಾ ಒಡವೆಗಳ ಹೆಸರೂ ಕೇಳಿಸುತ್ತಿತ್ತು. ಆದರೆ ಎಷ್ಟು ಹೊತ್ತಾದರೂ ಚಂದ್ರಹಾರದ ಹೆಸರು ಕೇಳಿಸದು. ಅವಳ ಎದೆಯು ಡವಡವ ಎನ್ನುತ್ತಿತ್ತು. ಚಂದ್ರಹಾರವಿಲ್ಲವೆಂದು ತಿಳಿದು ಬಂದಾಗ ಆಕೆಯ ಎದೆಗೆ ಯಾರೋ ಬಲವಾಗಿ ತಿವಿದಂತಾಯಿತು. ಒಡಲಲ್ಲಿ ರಕ್ತದ ಬಿಂದು ಮಾತ್ರವೂ ಇಲ್ಲವೆಂದು ಅವಳಿಗೆ ಭಾಸವಾಯಿತು. ಕಣ್ಣು ಕತ್ತಲು ಬರುವಂತೆ ತೋರಿತು. ಎಳುವರ್ಷದ ಹಿಂದೆ ಮೊಳೆತು, ಈಗ ಪಲ್ಲವಿಸಿ ನಳನಳಿಸುತ್ತಿದ್ದ ಆಕೆಯ ಹೆಬ್ಬಯಕೆಯ ಮೇಲೆ ಒಂದಿನಿಸೂ ಕರುಣೆಯಿಲ್ಲದೆ ಸಿಡಿಲೆರೆಗಿತು. ಆ ಹಚ್ಚ ಹಸುರಿನ ಕೋಮಲ ವೃಕ್ಷವು ಸುಟ್ಟು ಕರಕಾಯಿತು—ಕೇವಲ ಬೂದಿಯುಳಿಯಿತು. ಇಂಥ ನಿರಾಶೆಯ ಆವೇಶದಲ್ಲಿ ಅವಳ ಕ್ರೋಧವು ಎಲ್ಲೆ ಮೀರಿತು. ಆ ಕೊಠಡಿ

ಯಲ್ಲಿ ಒಂದು ಶಿವಮೂರ್ತಿಯಿದ್ದಿತು. ಅದನ್ನು ತೆಗೆದು ನೆಲಕ್ಕೆ ಅಪ್ಪಳಿಸಿದಳು. ಅವಳ ಮಹದಾಶೆಗಳು ಎಂತೋ ಅಂತು ಅದು ಕೂಡಾ ಶತಖಂಡವಾಗಿ ಒಡೆದು ಹೋಯಿತು. ತಾನಿನ್ನು ಯಾವ ಅಭೂಷಣವನ್ನೂ ತೊಡುವುದಿಲ್ಲವೆಂದು ಅವಳು ನಿಶ್ಚಯ ಮಾಡಿದಳು. ತೊಟ್ಟು ಆಗಬೇಕಾದ್ದೇನು ? ರೂಪವಿಹೀನರು ಬೇಕಾದರೆ ತಮ್ಮ ದೇಹವನ್ನು ಆಭರಣಗಳಿಂದ ಸಿಂಗರಿಸಿಕೊಳ್ಳಲಿ, ನನಗೆ ದೇವರು ಸೌಂದರ್ಯವನ್ನು ದಯಪಾಲಿಸಿದ್ದಾನೆ. ಅವೆಲ್ಲ ಬೇಕಿಲ್ಲ. ಅಗ್ಗದ ಒಡವೆಗಳನ್ನಷ್ಟು ತಂದರು ; ನಿಜವಾಗಿ ಹಣವು ಖರ್ಚಾಗಬಹುದಿದ್ದ ಒಡವೆಯ ಹೆಸರನ್ನೇ ಎತ್ತಲಿಲ್ಲ !

ಅಷ್ಟರಲ್ಲಿ ಆಕೆಯ ಸಖಿಯರು ಅಲ್ಲಿಗೆ ಬಂದರು. ರಾಧೆಯು ಮುಗುಳ್ಳುಗುತ್ತ ಹೇಳಿದಳು— ಜಾಲಪಾ, ಎಂತಹ ಪುಣ್ಯ ಮಾಡಿರುವಿಯೆ ! ಎಂತೆಂತಹ ಒಡವೆಗಳು. ನಿನ್ನ ಎಲ್ಲ ಬಯಕೆಗಳೂ ಕೈಗೂಡಿದವು.

ಜಾಲಪಳು ತನ್ನ ದೊಡ್ಡ ದೊಡ್ಡ ಕಣ್ಣುಗಳನ್ನೆತ್ತಿ ಬಾಳುವೆಯಲ್ಲಿ ತನಗಿನ್ನು ಯಾವ ಆಶೆಯೂ ಉಳಿದಿಲ್ಲವೆಂಬಂತೆ ದೀನನೇತ್ರಗಳಿಂದ ನೋಡಿ ಎಂದಳು—ಅಹುದು ತಂಗೀ, ಎಲ್ಲವೂ ಕೈಗೂಡಿತು !

ಆ ಮೂವರು ಸಖಿಯರಲ್ಲಿ ಯಾರಿಗೂ ಈ ಶಬ್ದಗಳಲ್ಲಿ ಅಡಕವಾಗಿದ್ದ ಮನುಷ್ಯಾಂತಿಕ ವೇದನೆಯ ಪರಿಚಯವಾಗಲಿಲ್ಲ. ಮೂವರೂ ಕುತೂಹಲದಿಂದ ಅವಳನ್ನೇ ನೋಡಹತ್ತಿದರು.

ರಾಧೆ ಹೇಳಿದಳು— ಎಲ್ಲವೂ ಇದೆ, ಚಂದ್ರಹಾರ ಮಾತ್ರ ಇಲ್ಲ.

ಶಾಹಜಾದಿ— ಚಂದ್ರಹಾರವೊಂದಿಲ್ಲದಿದ್ದರೇನಂತೆ, ಅದರ ಬದಲು ಚಕ್ರ ಸರವಿದೆಯಷ್ಟೆ ?

ಜಾಲಪಳು ವಕ್ರೋಕ್ತಿಭಾವದಿಂದ ಹೇಳಿದಳು— ಹೌದು. ದೇಹಕ್ಕೆ ಕಣ್ಣಿಲ್ಲದೆ ಹೋದರೆ ಆಗುವುದೇನು ? ಬೇರೆಲ್ಲ ಅಂಗಗಳಿದ್ದರೆ ಸಾಲದೆ ? ಕಣ್ಣಿದ್ದರೇನು, ಇಲ್ಲದಿದ್ದರೇನು ?

ಸಖಿಯರಲ್ಲಿ ಇಬ್ಬರು ನಕ್ಕರು. ಶಾಹಜಾದಿಯು ನಗುವನ್ನು ತಡೆದು ಕೊಂಡು ತೋರಿಕೆಯ ಸಹಾಭೂತಿಯನ್ನು ತೋರಿಸುತ್ತ “ ಇವರು ಎಲ್ಲಿಯ ಕಾಡುಜನರೋ ಏನೋ ಇಂತಹ ಅನರ್ಥವನ್ನೂ ಮಾಡುವುದೆ ? ” ಎಂದಳು.

ಸಜಲನೇತ್ರಳಾಗಿ ಜಾಲಪಳೆಂದಳು— ಏನು ಮಾಡಲಿ ತಂಗೀ ? ಆಗುವುದೆಲ್ಲ ಆಗಿಯೇ ಹೋಯಿತು.

ರಾಧೆ— ಹಾಗಾದರೆ ಇನ್ನು ನಿನಗೆ ಚಂದ್ರಹಾರವು ದೊರೆಯದೆಂದೇ ಮಾಡಿದಿಯಾ ?

ಶಾಹಜಾದಿ— ಇನ್ನು ಮುಂದಿನ ಮಾತಲ್ಲವೆ? ಈಗಂತೂ ಇಲ್ಲ.

ಶಾಹಜಾದಿಯು ಬೇಕೆಂದೇ ಜಾಲಸಳನ್ನು ಉಜ್ಜಿಸುವುದರ ಸಲುವಾಗಿ ಎಂದಳು— ಜಾಲಸಾ, ಹಟನಾಡಿದರೆ ಎಲ್ಲವನ್ನೂ ಸಾಧಿಸಬಹುದು ನೋಡು, ಅತ್ತಿ-ಮಾವಂದಿರಿಗೆ ಮೇಲಿಂದ ಮೇಲೆ ಇದರ ನೆನಪು ಹುಟ್ಟಿಸುತ್ತಿರಬೇಕು. ಹುಂ, ಅತ್ತಿಗೆಯೊಡನೆ ನಾಲ್ಕೆಂಟು ದಿನ ಮಾತು-ಕತೆ ನಿಲ್ಲಿಸಿದರೆ ಕೆಲಸ ಆದರೂ ಆಗಬಹುದು. ಒಟ್ಟಾರೆ ಮೇಲೆ ಮನೆಯವರಿಗೆ ಸುಖ ಸಿಗದಂತೆ ಮಾಡಬೇಕು. ಚಂದ್ರಹಾರವು ಬಂದಲ್ಲದೆ ಕ್ಷೇಮವಿಲ್ಲೆಂದು ಅವರ ಬುದ್ಧಿಗೆ ಚೆನ್ನಾಗಿ ತೋರಿ ಬರಬೇಕು. ಸ್ವಲ್ಪ ಸಡಿಲು ಬಿಟ್ಟರೂ ಕೆಲಸ ಕೆಟ್ಟು ಹೋದಂತೆಯೆ.

ರಾಧೆಗೆ ಇವಳ ಮಾತುಗಳನ್ನು ಕೇಳಿ ನಗು ಉಕ್ಕಿ ಬಂತು. ಆದರೂ ಅದನ್ನು ಪ್ರಯತ್ನಪೂರ್ವಕವಾಗಿ ಒತ್ತಿ ಹಿಡಿದು ಹೇಳಿದಳು— ಇವಳಿಂದಾಗ ದಿದ್ದರೆ, ಪಾಪ, ನೀನಾದರೂ ಹೋಗಿ ಮಾಡಿಸಿ ಕೊಡು. ಏನು, ಏಳುವ ಯೋಚನೆ ಇಲ್ಲವೆಂದು ಕಾಣುತ್ತದೆ. ಇಡಿ ರಾತ್ರಿ ಉಸದೇಶ ಮಾಡಬೇಕೆಂದಿರುವೆಯಾ ?

ಶಾಹಜಾದಿ— ಇಗೋ, ಹೊರಟೆ. ಆದರೆ ಇಷ್ಟು ಅವಸರವೇನೆ ? ಒಹೊ, ಈಗ ನೆನಪಾಯಿತು ನೋಡು ಜಲ್ಲೀ, ನಿನ್ನ ತಾಯಿಯ ಹತ್ತಿರ ಇದೆಯಲ್ಲ ಒಂದು ಚಂದ್ರಹಾರ, ಎಷ್ಟು ಚೆಂದವೇ ಅದು. ಅದನ್ನು ನಿನಗೆ ಕೊಡಲಿಕ್ಕಿಲ್ಲವೆ ?

ಜಾಲಸಳು ನಿಟ್ಟುಸಿರು ಬಿಟ್ಟು ಎಂದಳು— ಅದೇನೇ ಇರಲಿ ತಂಗಿ, ಆಕೆ ಕೊಟ್ಟಾಳೆಂಬ ಭರವಸೆ ನನಗಿಲ್ಲ.

ಶಾಹಜಾದಿ— ಒಮ್ಮೆ ಕೇಳಿ ನೋಡು. ಈಗ ಅವಳು ಸಿಂಗರಿಸಿಕೊಂಡು ನಲಿಯಬೇಕಾದ ದಿನಗಳೇನೂ ಅಲ್ಲ. ನಾನು ಹೋಗಿ ಕೇಳಲಿ ?

ಜಾಲಸಳು ಆಕೆಯನ್ನು ತಡೆದು ಹೇಳಿದಳು— ತಂಗೀ, ನಾನು ಬೇಕಾದರೆ ನಿನ್ನ ಕಾಲಿಗೆ ನಮಸ್ಕರಿಸುವೆ. ಆದರೆ ಆಕೆಯನ್ನು ಕೇಳಲೊಲ್ಲೆ. ಅವಳ ಮಾತೃಸ್ನೇಹವೆಷ್ಟಿದೆಯೆಂಬುದನ್ನು ಪರೀಕ್ಷೆ ಮಾಡಬೇಕೆಂದಿರುವೆನು.

ಆಗಲೆ ಮಾನಕಿಯು ಬಂದು ಆ ಮೂವರನ್ನೂ ಹೊರಗೆ ಕರೆದುಕೊಂಡು

ಹೋದಳು. ತನ್ನ ತಾಯಿಯ ಕುತ್ತಿಗೆಯಲ್ಲಿ ಜಗಜಗನೆಂದು ಮಿಂಚುತ್ತಿದ್ದ ಚಂದ್ರಹಾರದ ಶೋಭೆಯನ್ನು ಕಂಡು ಜಾಲಪಳು ಅಂದುಕೊಂಡಳು— ಅಬ್ಬ, ಇನ್ನೂ ಇವಳ ಆಭೂಷಣ ಪ್ರೇಮವು ತೀರಲಿಲ್ಲ !

೬

ದಯಾನಾಥ ಮಹಾಶಯರು ಎಷ್ಟು ಉತ್ಸಾಹದಿಂದ ಮದುವೆಗೆ ಹೋಗಿದ್ದರೋ, ಅಷ್ಟೇ ಹತೋತ್ಸಾಹರಾಗಿ ಹಿಂತಿರುಗಿದರು. ಬಾಹ್ಯಾಡಂಬರಕ್ಕಾಗಿ ತಾನು ಸುಮ್ಮನೆ ಹಣವೆಚ್ಚ ಮಾಡಿದನೆಂದು ಪಶ್ಚಾತ್ತಾಪಪಡುತ್ತಿದ್ದರು. ಸರಾಫನಿಗೆ ಹಣವನ್ನು ಕೊಡಬೇಕಾದ ದಿನವೂ ಹತ್ತಿರ ಬಂತು. ಮದುವೆ ಮುಗಿದು ಏಳು ದಿನಗಳಲ್ಲಿ ಅವನ ಹಣವನ್ನು ಸಲ್ಲಿಸುವದೆಂದು ಮಾತಾಗಿತ್ತಷ್ಟೆ. ಆ ಏಳನೆಯ ದಿನವೂ ಬಂತು. ಆರು ತಿಂಗಳುಗಳೊಳಗೆ ಕಂತಿನ ಪ್ರಕಾರ ಸಾವಿರ ರೂಪಾಯಿಗಳನ್ನು ಸಲ್ಲಿಸುವೆನೆಂದು ಮಾತು ಕೊಟ್ಟು ಹೇಗೋ ಅವನನ್ನು ಕಳುಹಿಸಿದರು. ಮೂರು ತಿಂಗಳುಗಳಲ್ಲಿ ಸರಾಫನು ಬಂದು ಪುನಃ ಹಣಕ್ಕಾಗಿ ತಗಾದೆ ಮಾಡತೊಡಗಿದನು. ಕೊನೆಗೆ ಬಾಕಿ ಹಣದ ಬದಲು ಒಡವೆಗಳನ್ನೇ ಇನ್ನು ಮೂರು ದಿನಗಳಲ್ಲಿ ಒಪ್ಪಿಸುವೆನೆಂದು ಹೇಳಿ ಕಳಿಸಿದರು. ಆ ಮೂರನೆಯ ದಿನವೂ ಬಂದುಬಿಟ್ಟಿತು. ಈಗ ಮರ್ಯಾದೆಯನ್ನು ಳಿಸಿಕೊಳ್ಳುವ ದಾರಿ ಯಾವುದೆಂದು ಯೋಚಿಸತೊಡಗಿದರು. ಯಾವ ಉಪಾಯವೂ ತೋಚುತ್ತಿದ್ದಿಲ್ಲ.

ರಾಮೇಶ್ವರಿಯು ಬಂದು ಹೇಳಿದಳು—ಅಡುಗೆ ಮಾಡಿ ಬಹಳ ಹೊತ್ತಾಯಿತು. ಊಟ ಮಾಡಿ ಮತ್ತೆ ಆಲೋಚಿಸುವಿರಂತೆ.

ದಯಾನಾಥರು ತಮ್ಮ ತಲೆಯ ಮೇಲೆ ನೂರು ಮಣದ ಹೊರೆ ಹೊತ್ತಿರುವರೋ ಎಂಬ ಹಾಗೆ, ತಲೆಯನ್ನು ಮೇಲಕ್ಕೆತ್ತಿ ನುಡಿದರು—ನೀನು ಹೋಗಿ ಊಟ ಮಾಡು. ನನಗೆ ಹಸಿವಿಲ್ಲ.

ರಾಮೇಶ್ವರಿ— ಹಸಿವೆ ಇಲ್ಲವೆ? ಯಾಕಿಲ್ಲ? ನಿನ್ನೆ ರಾತ್ರಿಯೂ ಊಟ ಮಾಡಿರಲಿಲ್ಲ. ಈ ರೀತಿ ನೀವು ಊಟ—ತಿಂಡಿ ಬಿಟ್ಟರೆ, ಅಲ್ಲಿ ಸಾಲವೇನೂ ತೀರದಷ್ಟೆ?

ದಯಾನಾಥ — ಅದೇನೇ ಆಗಲಿ. ನೋಡು, ಅವನಿಗೆ ಇವತ್ತು ಯಾವ ಉತ್ತರ ಕೊಡುವುದೆಂಬ ಯೋಚನೆಯಲ್ಲಿದ್ದೇನೆ. ಇದೊಂದು ಮದುವೆ

ಮಾಡಿ ಬಹಳ ಫೇಚಿನಲ್ಲಿ ಸಿಕ್ಕಂತಾಯಿತು. ಹುಡುಗಿ ಅಭರಣವನ್ನು ಹಿಂದೆ ಕೊಟ್ಟಾಳೆ ?

ರಾಮೇಶ್ವರಿ— ಆಕೆಯ ಸ್ಥಿತಿ ಏನೆಂದು ಅರಿತಿದ್ದಾ ಹೀಗೆ ಆಶೆಪಡುವಿ ರೇನು ? ಚಂದ್ರಹಾರವನ್ನು ಮಾಡಿಸದೆ ತಾನಾವ ಅಭರಣವನ್ನೂ ತೊಡು ವುದಿಲ್ಲವೆಂದು ಅವಳ ಪ್ರತಿಜ್ಞೆ. ಎಲ್ಲ ಭೂಷಣವನ್ನೂ ಪೆಟ್ಟಿಗೆಯಲ್ಲಿ ಭದ್ರ ವಾಗಿ ಮುಚ್ಚಿಟ್ಟಿರುವಳು. ಅದೇ ಒಂದು ಮಣಿಸರಕಿನ ಹಾರವಿದೆ ಕುತ್ತಿಗೆ ಯಲ್ಲಿ. ನಾನು ಎಂತೆಂತಹ ವಧುಗಳನ್ನು ಕಂಡಿರುವೆನು. ಆದರೆ ಇಂಥವಳನ್ನು ಮಾತ್ರ ಇದು ವರೆಗೆ ಕಂಡಿಲ್ಲ. ಅದೂ ಅಲ್ಲದೆ ನಿನ್ನೆ ಬಂದ ಸೊಸೆಯ ಅಭರಣ ಗಳನ್ನು ಕಿತ್ತುಕೊಳ್ಳುವದು ನನ್ನ ಮನಸ್ಸಿಗೆ ಬರುವುದಿಲ್ಲ.

ದಯಾನಾಥರು ಸಿಟ್ಟಿನಿಂದ ಹೇಳಿದರು—ಹಸಿ ಗಾಯದ ಮೇಲೆ ಉಪ್ಪು ನೀರೆರಚುತ್ತಿರುವೆಯಲ್ಲ ! ಅದು ಆಗದಾದರೆ ಒಂದು ಸಾವಿರ ರೂಪಾಯಿ ಗಳನ್ನು ತಂದಿಡು. ನನಗೇನು ಇದು ಸಂತೋಷದ ವಿಷಯವಾಗಿದೆ ಎಂದು ಮಾಡಿದಿಯಾ ? ಆದರೆ ಬೇರೆ ಉಪಾಯವೇನಿದೆ ? ಹೇಳು. ಪಾರಾಗುವ ಬಗೆ ಹೇಗೆ ?

ರಾಮೇಶ್ವರಿ — ಮತ್ತೆ ಮಗನ ಮದುವೆಯಷ್ಟೆ ನೀವು ಮಾಡಿದ್ದು ? ಮದುವೆಗೆ ಎಲ್ಲರೂ ಸಾಲ ಮಾಡುತ್ತಾರೆ. ನೀವು ಹೊಸತೇನನ್ನೂ ಮಾಡಿ ದಂತಾಗಲಿಲ್ಲ. ನಿಮ್ಮ ಮಟ್ಟದವರೇ ಆದ ಸತ್ಯದೇವರು ಉಪ್ಪರಿಗೆಯ ಮನೆ ಯನ್ನು ಕಟ್ಟಿಸಿದರು, ಆಸ್ತಿ ಮಾಡಿದರು, ಮಗಳ ಮದುವೆ ಕಡಿಮೆಯೆಂದರೆ ಐದು ಸಾವಿರ ರೂಪಾಯಿಗಳನ್ನು ಖರ್ಚು ಮಾಡಿದರು ! ಇದರ ಮುಂದೆ ನಿಮ್ಮದೇನು ಮಹಾ !

ದಯಾನಾಥ— ಹೌದು, ಹೌದು, ಹಾಗೆಲ್ಲ ಮಾಡಿಯೇ ಇಬ್ಬರು ಹುಡುಗರು ತೀರಿಹೋದುದು.

ರಾಮೇಶ್ವರಿ— ಸಾಯುವುದು ಉಳಿಯುವುದು ಸಂಸಾರದಲ್ಲಿ ಇದ್ದದ್ದೆ. ಲಂಚ ತೆಗೆದುಕೊಂಡವರೂ ಸಾಯುತ್ತಾರೆ, ತೆಗೆದುಕೊಳ್ಳದವರೂ ಸಾಯು ತ್ತಾರೆ. ನೀವು ಇವತ್ತು ಮನಸ್ಸು ಮಾಡಿದಿರಾದರೆ ಅರು ತಿಂಗಳಲ್ಲಿ ಸಾಲ ತೀರುತ್ತದೆ.

ದಯಾನಾಥರು ಹುಬ್ಬುಗಂಟಿಕೆ ಹೇಳಿದರು— ನನ್ನ ಜೀವಮಾನದಲ್ಲಿ ಮಾಡದ ಕೆಲಸವನ್ನು ಈಗ ಈ ಸಾಯುವ ಕಾಲಕ್ಕೆ ಮಾಡಲಾರೆ. ಸೊಸೆಗೆ

ಸ್ಪಷ್ಟವಾಗಿ ಎಲ್ಲವನ್ನೂ ತಿಳಿಸಿಬಿಡು. ಎಷ್ಟು ದಿನ ಮುಚ್ಚಿಡಬಹುದು ಹೇಳು. ಅಥವಾ ಮುಚ್ಚಿಡುವುದಾದರೂ ಏತಕ್ಕೆ? ಇಂದಲ್ಲ ನಾಳೆಯಾದರೂ ಆಕೆಗೆ ಗುಟ್ಟಿಲ್ಲ ತಿಳಿಯದಿರುವುದೇ? ಮೂರು-ನಾಲ್ಕು ಒಡವೆಗಳನ್ನು ಕೊಟ್ಟರೆ ಕೆಲಸ ವಾಗುವುದು. ಒಂದು ಸಲ ಹೇಳಿ ನೋಡಬಾರವೆ?

ರಾಮೇಶ್ವರಿಯು ಅಸಂತುಷ್ಟಳಾಗಿ ಎಂದಳು— ನೀವೇ ಹೇಳಿ ನನ್ನಿಂದ ಆಗದು.

ಅಷ್ಟರಲ್ಲಿ ಟೆನ್ನಿಸ್ ರ್ಯಾಕೆಟ್ಟನ್ನು ಹಿಡಿದುಕೊಂಡು ರಮಾನಾಥನು ಒಳಗೆ ಬಂದನು. ಶುಭ್ರವಾದ ಉಡುಪನ್ನು ತೊಟ್ಟಿದ್ದು ಶ್ರೀಮಂತರ ಹುಡುಗನಂತೆ ಕಾಣುತ್ತಿದ್ದನು. ತಾಯಿ-ತಂದೆಗಳ ಕಣ್ಣು ತಪ್ಪಿಸಿ ಮಹಡಿಯ ಮೇಲೇರ ಬೇಕೆಂದಿದ್ದನು. ಆದರೆ ರಾಮೇಶ್ವರಿಯು ಅವನನ್ನು ತಡೆದು ಹಿಡಿದಳು— ಮುಳ್ಳು ಬೀಜಗಳನ್ನು ಬಿತ್ತಿದವನು ಇವನೆ. ಇವನನ್ನೇ ಕೇಳುವಾ. (ರಮಾ ನಾಥನೊಡನೆ) ನಾಚು-ಮೋಜುಗಳಿಗಾಗಿ ಸಾವಿರ ರೂಪಾಯಿಗೂ ಮಿಕ್ಕಿ ಖರ್ಚು ಮಾಡಿದಿ. ಆದರೆ ಈಗ ಈ ಸರಾಫನಿಗೆ ಏನು ಹೇಳಬೇಕೆಂಬದನ್ನು ತಿಳಿಸು. ಕೆಲವು ಆಭರಣಗಳನ್ನು ಹಿಂದೆ ಕೊಡುತ್ತೀವೆಂದ ಮೇಲೆ ಬಹಳ ಕಷ್ಟ ದಿಂದ ಒಪ್ಪಿದ್ದಾನೆ. ಆದರೆ ಹುಡುಗಿಯನ್ನು ಯಾರು ಕೇಳುವುದು? ಇದು ನೀನು ಮಾಡಬೇಕಾದ ಕೆಲಸವಷ್ಟೆ?

ರಮಾನಾಥ ಈ ಅಕ್ಷೇಪವನ್ನು ತನ್ನ ಮೈಮೇಲಿಂದ ಜಾಡಿಸುತ್ತ ಹೇಳಿದನು—ನಾನೇನು ಮಾಡಿದ್ದೇನೆ? ಎಲ್ಲ ಮಾಡಿದ್ದು ತಂದೆಯವರು. ನನ್ನ ಹತ್ತಿರ ಹೇಳಿದುದನ್ನು ನಾನು ಮಾಡಿದೆ ಅಷ್ಟೆ.

ದಯಾನಾಥರು— ನಾನೇಕೆ ನಿನ್ನ ಮೇಲೆ ತಪ್ಪು ಹೊರಿಸಲಿ? ನಾನೇ ಮಾಡಿದವನು; ಸರಿ. ಆದರೆ ತಲೆಯ ಮೇಲಿನ ಈ ವಿಷತ್ತು ಈಗ ತೊಲಗ ಬೇಕಾಗಿದೆಯಲ್ಲ? ಸರಾಫನಿಗೆ ಕೆಲವು ಆಭರಣಗಳನ್ನು ಹಿಂದೆ ಕೊಡುವುದೆಂದು ನನ್ನ ಯೋಚನೆ. ನಿನ್ನ ಸಲಹೆ ಏನು? ಹೇಳು.

ರಮಾನಾಥನು ನಾಚುಗೆಪಡುತ್ತ ಹೇಳಿದನು --- ಈ ವಿಷಯದಲ್ಲಿ ನಾನೇನು ಸಲಹೆ ಕೊಡಬಲ್ಲೆನು? ಆದರೂ ಆಕೆ ಈ ಪ್ರಸ್ತಾಪಕ್ಕೆ ಸಂತೋಷ ದಿಂದ ಒಪ್ಪಿಯಾಳೆಂದು ನಾನು ಹೇಳಲಾರೆ.

ರಾಮೇಶ್ವರಿಯು ಇವನು ತನ್ನ ಪಕ್ಷವನ್ನೇ ಸಮರ್ಥಿಸುವುದನ್ನು ಕಂಡು ಹೇಳಿದಳು—ನಾನೂ ಇವರ ಹತ್ತಿರ ಈಗ ಹೇಳುತ್ತಿರುವುದು ಇದನ್ನೆ.

ರಮಾ— ಅಷ್ಟೆಯೆ ? ಕೂಗಾಟಕ್ಕೆ ಆರಂಭವಾದರೆ ಮನೆಯ ಗುಟ್ಟಿಲ್ಲ ಹೊರಬೀಳುವುದು.

ದಯಾನಾಥ— ತನ್ನ ಯಥಾರ್ಥ ಸ್ಥಿತಿಯು ಆಕೆಗೆ ಎಷ್ಟು ಬೇಗನೆ ತಿಳಿಯುವುದೋ ಅಷ್ಟು ಒಳ್ಳೆಯದೆಂದು ನನ್ನ ಯೋಚನೆ.

ರಮಾನಾಥನು ಯುವಕರ ಸ್ವಭಾವಕ್ಕನುಸಾರವಾಗಿ ಜಾಲಪಳೊಡನೆ ತುಂಬಾ ಬಡಾಯಿ ಕೊಚ್ಚಿಕೊಂಡಿದ್ದನು. ಆಸ್ತಿಯಿಂದ ಸಾವಿರಾರು ರೂಪಾಯಿಗಳ ವರಮಾನವಿದೆ; ಬ್ಯಾಂಕಿನಲ್ಲಿಟ್ಟ ಹಣದಿಂದ ಬಡ್ಡಿ ಬರುತ್ತಿದೆ—ಹೀಗೆಲ್ಲ ಹೇಳಿದ್ದನು. ಈಗ ತಾನು ಆಭರಣಗಳ ಮಾತೆತ್ತಿದರೆ ಅವಳು ಆತನನ್ನು ಸುಳ್ಳುಗಾರರ ಶಿಖಾಮಣಿಯೆಂದು ಎಣಿಸಲಿಕ್ಕಿಲ್ಲವೆ ?

ಹೀಗೆಂದನು— ಇಷ್ಟು ಬೇಗನೆ ತಿಳಿದರೆ, ಆಕೆ ನಮ್ಮೆಲ್ಲರನ್ನೂ ನೀಚರೆಂದು ಎಣಿಸಿಯಾಳು. ಮನೆಗೂ ಹಾಗೆಯೇ ಬರೆದಾಳು. ಆಗ ಎಷ್ಟು ಅವಮರ್ಯಾದೆ ?

ದಯಾನಾಥ— ಅದಲ್ಲವಾದರೆ ಬೇರಾವ ನೆವದಿಂದಲಾದರೂ ಆಭರಣಗಳನ್ನು ಕೇಳಬೇಕು. ಕೇಳದೆ ಗತ್ಯಂತರವಿಲ್ಲ. ನಾಳೆ ಹೆಣವನ್ನು ಕೊಡಬೇಕು, ಇಲ್ಲವೆ ಆಭರಣವನ್ನಿಡಬೇಕು. ಬೇರೆ ಮಾರ್ಗವೆ ಇಲ್ಲ.

ರಮಾನಾಥ ಮಾನ. ರಾಮೇಶ್ವರಿ ಎಂದಳು—ನೀವ ಏನು ಹೇಳುವುದು ? ಯಾರೋ ಎರವಾಗಿ ಕೇಳಿದ್ದಾರೆಂದು ಹೇಳಿದರೂ ಆಕೆ ಕೊಡಲಿಕ್ಕಿಲ್ಲ. ಹಾಗೆ ಕೊಟ್ಟರೂ ನಾಲವರು ದಿನಗಳಲ್ಲಿ ಹಿಂದೆ ಕೊಡುವುದು ಹೇಗೆ ?

ದಯಾನಾಥರಿಗೆ ಒಂದು ಉಪಾಯವು ಹೊಳೆಯಿತು. ಹೇಳಿದರು— ಆ ಒಡವೆಗಳ ಬದಲು ಗಿಲಿಟಿನ ಒಡವೆಗಳನ್ನು ಕೊಟ್ಟರೆನಾಗುವುದು ? ಆದರೆ ಕೆಲ ನಿಮಿಷಗಳಲ್ಲಿ ಅವರಿಗೇ ತಮ್ಮ ವಾತಿನ ಅರ್ಥ ಹೀನತೆಯು ವ್ಯಕ್ತವಾಯಿತು. ತನ್ನ ಅಭಿಪ್ರಾಯವನ್ನೇ ವಿರೋಧಿಸುತ್ತಾ ಎಂದರು— ಹೌದು. ಗಿಲಿಟು ಹೋದ ಮೇಲೆ ಮತ್ತೆ ಲಜ್ಜೆಪಡಬೇಕಾಗುವುದು. ಏನೋ ನನ್ನ ಬುದ್ಧಿಗೆ ಮಂಕು ಹಿಡಿದಂತಾಗಿದೆ. ಈ ಎಲ್ಲಾ ಸ್ಥಿತಿಯನ್ನು ಅವಳಿಗೆ ತಿಳಿಯಪಡಿಸಿದರೆನೇ ಒಳ್ಳೆಯದೆಂದು ನನಗೆ ತೋರುವುದು. ಸ್ವಲ್ಪ ಸಮಯ ದುಃಖಪಡುವಳೇನೋ ನಿಜ. ಆದರೆ ಇದರಿಂದ ಮುಂದಿನ ದಾರಿಯಾದರೂ ಸುಗಮವಾಗಬಹುದಲ್ಲವೆ ?

ರಮಾನಾಥನಿಗೆ ಈ ಉಪಾಯವು ರುಚಿಸುತ್ತಿದ್ದಿಲ್ಲ; ಹೀಗೆ ಮಾಡಿದರೆ

ಅವನು ಜಾಲಪಳೆದುರು ಮೊಗವೆತ್ತುವಂತಿತ್ತೆ? ಆದುದರಿಂದ ವಿರಕ್ತನಾಗಿ ಹೇಳಿದನು — ಇನ್ನು ನಾಲ್ಕು ತಿಂಗಳು ಸರಾಫನನ್ನು ನಿಲ್ಲಿಸಲಿಕ್ಕಾಗದೇನು? ನೀವು ಮನಸ್ಸು ಮಾಡಿದರೆ ಸಾವಿರ ರೂಪಾಯಿ ಯಾವ ಲೆಕ್ಕ? ಸುಲಭದಲ್ಲಿ ತೀರಿಸಬಹುದು.

ದಯಾನಾಥರಿಂದರು— ಆದು ಹೇಗೆ?

ರಮಾನಾಥ— ನಿಮ್ಮ ಭ್ರಾತೃವರ್ಗದವರೆಲ್ಲರೂ ಮಾಡಿದ ಹಾಗೆ.

ದಯಾನಾಥ— “ಆದು ನನ್ನಿಂದಾಗದು.” ಮೂವರೂ ತುಸು ಹೊತ್ತು ಮಾನವನ್ನು ತಾಳಿದರು. ದಯಾನಾಥರು ತನ್ನ ಕೊನೆಯ ನಿರ್ಣಯವನ್ನು ಕೇಳಿಸಿಯಾಗಿತ್ತು. ರಮಾನಾಥನು ಮಾತ್ರ ತಾನು ಜಾಲಪಳೊಡನೆ ಏಕೆ ಬಡಾಯಿ ಕೊಟ್ಟಿದನೆಂದು ಪಶ್ಚಾತ್ತಾಪಪಡುತ್ತಿದ್ದನು. ಈಗ ಅವನ ಮಾನವನ್ನುಳಿಸಿಕೊಳ್ಳುವ ಭಾರವೆಲ್ಲ ಅವನ ಮೇಲೆಯೇ ಇತ್ತು. ಜಾಲಪಳ ಅವನು ಪಮ ಸೌಂದರ್ಯವು ಅವನನ್ನು ಮೊದಲ ದಿನವೇ ಮೋಹಿಸಿತ್ತು. ತನ್ನ ಸೌಭಾಗ್ಯವನ್ನು ಅವನು ಹೊಗಳಿಕೊಳ್ಳುವಂತಾಗಿತ್ತು. ಜಾಲಪಳು ತನ್ನ ತವರ್ಮನೆಯಲ್ಲಿ ಎಂದೂ ಕಸಬರಿಗೆ ಹಿಡಿದವಳಲ್ಲ, ಮುಸುರೆ ತಿಕ್ಕಿದವಳಲ್ಲ, ಹಾಲು-ತುಪ್ಪವಿಲ್ಲದೆ ಉಂಡವಳಲ್ಲ. ಈಗ ತನ್ನ ಮನೆಯ ಎಲ್ಲ ಅಭಾವಗಳನ್ನೂ ಸವಿಮಾತುಗಳಿಂದಲೇ ಪೂರ್ತಿಗೊಳಿಸುವ ಫಯತ್ನ ರಮಾನಾಥನದು ಮನೆಯ ಕುರಿತು ತುಂಬಾ ಸುಳ್ಳು ಹೇಳಿಟ್ಟು, ಈಗ ತಾನು ಒಡ್ಡಿದ ಬಲೆಯಲ್ಲಿ ತಾನೇ ವಿಲಿವಿಲಿ ಒದ್ದಾಡುವಂತಾಗಿತ್ತು. ಪಾರಾಗುವುದೆಂತೋ?

ಎಷ್ಟೆಷ್ಟೋ ಉಪಾಯಗಳನ್ನು ಯೋಚಿಸಿದನು. ಆದರೆ ಏನೊಂದೂ ಅಡೆ-ತಡೆಯಿಲ್ಲದ ಯಾವ ಉಪಾಯವೂ ಅವನ ಬುದ್ಧಿಗೆ ತೋಚಲಿಲ್ಲ. ಫಕ್ಕನೆ ಒಂದು ಕಸಬೋಪಾಯವು ಅವನ ಮನಸ್ಸಿಗೆ ಹೊಳೆಯಿತು; ಎದೆಯುಬ್ಬಿತು. ಆದರೆ ಈ ಉಪಾಯವನ್ನು ಬಾಯಿಯಿಂದ ಹೇಳುವಂತಿರಲಿಲ್ಲ. ಎಂತಹ ನೀಚತೆ! ಎಂತಹ ಮೋಸ, ಎಷ್ಟು ನಿರ್ದಯತೆ! ಪ್ರೇಯಸಿಯ ಸಂಗಡ ಇಂತಹ ಧೂರ್ತತೆಯೆ! ಛಃ! ಅವನ ಮನಸ್ಸೇ ಅವನನ್ನು ಧಿಕ್ಕರಿಸುತ್ತಿತ್ತು. ಈಗ ಅವನಿಗೆ ಯಾರಾದರೂ ಒಂದು ಸಾವಿರ ರೂಪಾಯಿಗಳನ್ನು ಕೊಡುತ್ತಿದ್ದರೆ, ಅವನು ತನ್ನ ಜೀವಮಾನವೆಲ್ಲ ಅವರ ಗುಲಾಮನಾಗಿರುವುದಕ್ಕೆ ಸಿದ್ಧನಾಗುತ್ತಿದ್ದನು.

ದಯಾನಾಥರು ಕೊನೆಗೆ ಹೇಳಿದರು— ಎರಡು-ಮೂರು ಅಭರಣಗಳ

ನ್ನಾದರೂ ಕೇಳು, ನೀನು ಮನಸ್ಸು ಮಾಡಿದರೆ ಕೇಳಿ ಪಡೆಯಬಲ್ಲೆ. ನಮಗೆ ಬಹಳ ಕಷ್ಟದ ಸಂಗತಿಯದು.

‘ ನನಗೆ ನಾಚಿಕೆಯಾಗುವುದು. ’

‘ ನೀನು ವಿಚಿತ್ರ ಮನುಷ್ಯ! ಸ್ವತಃ ಕೇಳಲಾರೆ, ನಮ್ಮನ್ನು ಬಿಡಲಾರೆ. ಅಂತೂ ಇಂತೂ ದೋಣಿ ಸಾಗುವುದು ಹೇಗೆ ಹೇಳು. ನನ್ನ ಕೊನೆಯ ದಿನಗಳನ್ನು ನಾನು ಸೆರೆಮನೆಯೊಳಗೆ ಕಳೆಯಲೊಲ್ಲೆನು. ಇದರಲ್ಲಿ ನಾಚಿಕೆಯಿಲ್ಲದ ಬಂತು? ಯಾರ ಜೀವನದಲ್ಲಿ ಇಂಥ ಕುಸಮಯಗಳು ಬರುವುದಿಲ್ಲ! ಬೇಕಾದರೆ ನಿನ್ನ ತಾಯಿಯನ್ನೇ ಕೇಳು. ಇಲ್ಲ. ಖಂಡಿತವಾಗಿಯೂ ಇದು ನಾಚಿಕೆಪಡುವ ಸಮಯವೇ ಅಲ್ಲ. ನೀನಾಕೆಯನ್ನು ಕೇಳಲೇಬೇಕು.

ರಮಾನಾಥನು ಸಂಕೋಚಪಡುತ್ತ ಹೇಳಿದನು— ಕೇಳುವುದು ಮಾತ್ರ ನನ್ನಿಂದಾಗದು. ಬೇಕಾದರೆ ತೆಗೆದು ತರುವೆನು.

ದಯಾನಾಥರು ಆಶ್ಚರ್ಯದಿಂದ ಕೇಳಿದರು— ಏನು? ತೆಗೆದು ತರುವೆಯಾ? ಆಕೆಯ ಕಣ್ಣು ತಪ್ಪಿಸಿ?

ರಮಾನಾಥನು ತೀವ್ರ ಕಂಠದಿಂದ ಹೇಳಿದನು— ಹುಂ, ಮತ್ತೇನಿಂದು ತಿಳಿದಿರಿ ?

ದಯಾನಾಥರು ಹಣೆಯ ಮೇಲೆ ಕೈಯಿಟ್ಟು, ಒಂದು ಕ್ಷಣ ಕಳೆದ ಬಳಿಕ ಆಹತ ಕಂಠದಿಂದ ಎಂದರು— ಇಲ್ಲ, ನಾನು ಹೀಗಾಗಲು ಬಿಡಲಾರೆನು. ನಾನೆಂದೂ ಒಬ್ಬರಿಗೆ ಮೋಸ ಮಾಡಿದವನಲ್ಲ. ಇನ್ನು ಮಾಡುವವನೂ ಅಲ್ಲ. ನೇರವಾಗಿ ಆಗಬಹುದಾದ ಕೆಲಸಕ್ಕೆ ಹೀಗೆ ವಕ್ರ ಮಾರ್ಗವನ್ನೇಕೆ ಹಿಡಿಯಬೇಕು ? ಇದಕ್ಕಿಂತ ಕೇಳಿ ತರುವುದು ಎಷ್ಟೋ ಮೇಲು.

ರಮಾನಾಥ—ಅದರ ಚಿಂತೆ ನಿಮಗೇಕೆ? ಇಂತಹ ಪರಿಸ್ಥಿತಿಯೂ ಒದಗಬಹುದೆಂದು ನನಗೇನು ಗೊತ್ತು? ಇಲ್ಲವಾದರೆ ವಿಪತ್ತನ್ನೇ ಕ್ರಯಕೊಟ್ಟು ಕೊಂಡಂತೆ ಅಷ್ಟು ಆಭರಣಗಳನ್ನು ಏಕೆ ಕೊಳ್ಳಬೇಕಿತ್ತು?

ದಯಾನಾಥ— ಇಷ್ಟೆಲ್ಲ ಇದ್ದೂ ಚಂದ್ರಹಾರವಿಲ್ಲದಾಗ ಆದ ಗಲಾಟೆ ಎಷ್ಟು?

ರಮಾನಾಥ— ಅದರಿಂದ ನಮಗೇನು ಕೇಡು? ಇಷ್ಟೆಲ್ಲಾ ಮಾಡಿಯೂ ಕೆಟ್ಟ ಹೆಸರುಬಂದೇ ಬಂತು. ಈ ವಿಪತ್ತೊಂದು ಬೇರೆ ತಲೆಯ ಮೇಲೆ.

ನಾವಿಷ್ಟು ದರಿದ್ರರೆಂಬುದನ್ನು ಆಕೆಗೆ ತಿಳಿಸಲಾರೆನು. ಕಳವಾದ ಮೇಲೆ ತಾಳ್ಮೆಯಿಂದ ತಡೆದುಕೊಳ್ಳದೆ ಬೇರೆ ಉಪಾಯವಿದೆಯೆ ?

ದಯಾನಾಥರು ಸುಮ್ಮನಾದರು. ರಮಾನಾಥನು ಹುಡುಗರು ಆಡುವಲ್ಲಿಗೆ ಹೋಗಿ “ ಗೋಪಿನಾಥ, ಇಗೋ ಆ ಭಯ್ಯಾನ ಅಂಗಡಿಯನ್ನು ನೋಡಿರುವೆಯಷ್ಟೇ ? ಅಲ್ಲಿಂದ ಒಂದಾಣೆಯ ಭಂಗಿಯನ್ನೂ, ಮಿಠಾಯಿಯ ಅಂಗಡಿಯಿಂದ ಅರ್ಧ ಸೇರು ಮಿಠಾಯಿಯನ್ನೂ ತಾ. ಇಕೊ, ರೂಪಾಯಿ.”

ಹದಿನೈದು ಮಿನಿಟುಗಳಲ್ಲಿ ರಮಾನಾಥನು ಆ ಎರಡು ವಸ್ತುಗಳನ್ನು ಹಿಡಿದುಕೊಂಡು ಜಾಲಪಳ ಕೊಠಡಿಯತ್ತ ನಡೆದನು.

೨

ರಾತ್ರಿ ಹತ್ತು ಹೊಡೆದಾಗಿತ್ತು. ಜಾಲಪಳು ಬಿಸಿಲುಮಾಳಿಗೆಯ ಮೇಲೆ ಮಲಗಿ ಚಂದ್ರನನ್ನೆ ನೋಡುತ್ತಿದ್ದಳು. ಅವಳಿಗೆ ತಾನು ಚಂದ್ರಮನ ಕಡೆಗೆ ಹಾರಿ ಹೋಗುತ್ತಿರುವಂತೆ ಅನಿಸುತ್ತಿತ್ತು. ಮೂಗಿನೊಳಗೆ ಬಿಸುಪೂ, ಕಣ್ಣಿನಲ್ಲಿ ಉರಿಯೂ, ತಲೆಯಲ್ಲಿ ಭ್ರಮಣೆಯೂ ಇರುವಂತೆ ಆಕೆಗೆ ಭಾಸವಾಗುತ್ತಿತ್ತು. ಮನೆಯ ನೆನಪಾಯಿತು, ಅಳತೊಡಗಿದಳು; ಸಖಿಯರ ನೆನಪಾಯಿತು, ನಗತೊಡಗಿದಳು. ರಮಾನಾಥನು ಕೈಯಲ್ಲೊಂದು ಚಿಕ್ಕ ಗಂಟನ್ನು ಹಿಡಿದುಕೊಂಡು ಬಂದು ಮಂಚದ ಮೇಲೆ ಕೂತುಕೊಂಡನು.

ಜಾಲಪಳು ಎದ್ದು ಪ್ರಶ್ನಿಸಿದಳು— ಗಂಟಿನಲ್ಲಿರುವುದೇನು ?

ರಮಾನಾಥ— ನೀನೇ ಊಹಿಸಿ ಹೇಳು ನೋಡುವಾ.

ಜಾಲಪಳ— ನಗೆಯ ಗುಳಿಗೆಗಳು! (ಹೀಗೆಂದು ನಗಹತ್ತಿದಳು.)

ರಮಾ— ಉಂ ಹುಂ.

ಜಾಲಪಳ— ನಿದ್ದೆಯ ಗಂಟಾಗಿರಬಹುದೆ ?

ರಮಾ— ಅಲ್ಲ.

ಜಾಲಪಳ— ಹಾಗಾದರೆ ಪ್ರೇಮದ ಕಟ್ಟು.

ರಮಾನಾಥ— ಸರಿ. ಪ್ರಿಯೇ, ನಾನಿಂದು ನಿನ್ನನ್ನು ಹೂವಿನ ರಾಣಿಯನ್ನಾಗಿ ಮಾಡುವೆನು.

ಜಾಲಪಳ ಮೊಗವರಳಿತು. ರಮಾನಾಥನು ತುಂಬು ನಲ್ಮೆಯಿಂದ ಆಕೆಗೆ ಹೂವಿನ ತೊಡಪುಗಳನ್ನು ತೊಡಿಸಹತ್ತಿದನು. ಹೂವುಗಳ ಶೀತಲ ಕೋಮಲ

ಸ್ವರ್ಶದಿಂದ ಜಾಲಪಳ ಕೋಮಲ ಶರೀರದಲ್ಲಿ ನಡುಕವುಂಟಾಯಿತು. ಆ ಹೂವು ಗಳಂತೆ ಆಕೆಯ ಒಂದೊಂದು ರೋಮವೂ ಪ್ರಫುಲ್ಲವಾಯಿತು.

ರಮಾನಾಥನು ಮೆಲ್ಲಗೆ ನಕ್ಕು ಎಂದನು— ನನಗೆ ಬಹುಮಾನ ಕೊಡುವುದಿಲ್ಲವೇನೆ ?

ಜಾಲಪಳು ಪ್ರತ್ಯುತ್ತರವನ್ನು ಕೊಡಲಿಲ್ಲ. ಈ ವೇಷದಲ್ಲಿ ಗಂಡನನ್ನು ನೋಡುವುದೂ ಆಕೆಯಿಂದಾಗದು. ಒಳಗೆ ಹೋಗಿ ಕನ್ನಡಿಯಲ್ಲಿ ತನ್ನ ಚೆಲುವನ್ನು ನೋಡಿಕೊಂಡಳು. ನಿಜಕ್ಕೂ ಅವಳು ಕುಸುಮಗಳ ರಾಣಿಯೇ ಆಗಿದ್ದಳು. ಎಲೆಯಡಿಕೆಯ ಪೆಟ್ಟಿಗೆಯನ್ನು ತಂದು ಮುಂದಿಟ್ಟಳು.

ಈಗ ರಮಾನಾಥನಿಗೆ ತನ್ನ ಕಪಟ ವ್ಯವಹಾರವನ್ನು ಯೋಚಿಸಿ ಗ್ರಾನಿಯುಂಟಾಯಿತು. ಆದುದರಿಂದಲೇ ಕೋಣೆಯಿಂದ ಹೊರಬಂದ ಜಾಲಪಳು, ಆತನನ್ನು ಪ್ರೇಮೋಲ್ಲಸಿತ ನೇತ್ರಗಳಿಂದ ನೋಡಿದಾಗ ಅವನು ಮೊಗದಿರುಹಿದನು. ಸರಳ ವಿಶ್ವಾಸದಿಂದ ತುಂಬಿದ ಆಕೆಯ ಕಣ್ಣುಗಳನ್ನು ಅವನು ದಿಟ್ಟಿಸಿದನು. ಅವನು ಹೀಗೆ ಯೋಚಿಸಿದನು—ನಾನೆಂತಹ ಹೇಡಿಯಿರುವೆನು ? ನನ್ನ ಹೆಗ್ಗಳಿಕೆಯನ್ನು ಇವಳೊಡನೆ ಏಕೆ ಹೇಳಿಕೊಳ್ಳಬೇಕಿದ್ದಿತು ? ನಿಜವನ್ನೇ ಹೇಳಬಾರದಿತ್ತೆ ? ಯೋಚಿಸುತ್ತ ಹೋದಂತೆ ಅವನ ಕಣ್ಣುಗಳಲ್ಲಿ ನೀರು ತುಂಬಿತು. ಪ್ರಣಯದ ಆ ನಿರ್ಮಲ ಪ್ರಕಾಶದಲ್ಲಿ ಅವನ ಮನೋವಿಕಾರವು ಯಾವುದೋ ಒಂದು ಭಯಂಕರ ಜಂತುವಿನ ರೂಪವನ್ನು ತಾಳಿ ಅವನನ್ನು ನೆಟ್ಟ ನೋಟದಿಂದ ಇರಿಯುವಂತಿತ್ತು. ಅವನಿಗೆ ತನ್ನ ಮೇಲೆ ಉಂಟಾದ ತಿರಸ್ಕಾರಕ್ಕೆ ಮಿತಿ ಇಲ್ಲ. ಇದ್ದುದನ್ನಿದ್ದಂತೆ ಎಲ್ಲವನ್ನು ಇವಳೆದುರು ಹೇಳಿಬಿಟ್ಟ ರೇನಾಗುವುದು—ಎಂದೂ ಒಮ್ಮೆ ತೋರಿತು. ಮರುಕ್ಷಣದಲ್ಲಿ ಅವಳ ದೃಷ್ಟಿಯಲ್ಲಿ ಹೀನನಾಗುವ ಕಲ್ಪನೆಯ ಅಸಹ್ಯತೆಯು ಗೋಚರವಾಗಿ ಆ ಯೋಚನೆ ದೂರ ಸರಿಯಿತು.

ಜಾಲಪಳು ಪ್ರೇಮ-ಸರಸ ನೇತ್ರಗಳಿಂದ ನೋಡಿ ಎಂದಳು—ನನ್ನ ತಂದೆಯವರು ನಿಮ್ಮನ್ನು ನೋಡಿ ಬಂದು ಬಹಳ ಹೊಗಳುತ್ತಿರುವುದನ್ನು ಕೇಳಿ, ನಾನು ತರತರದ ಚಿತ್ರಗಳನ್ನು ಕಾಣುತ್ತಿದ್ದೆ.

ರಮಾನಾಥನು ಒಂದು ನಿಟ್ಟುಸಿರು ತೆಗೆದನು ಮಾತ್ರ ; ಉತ್ತರವೀಯಲಿಲ್ಲ.

ಜಾಲಪಳೆಂದಳು—ನನ್ನ ಸಖಿಯರು ನಿಮ್ಮನ್ನು ಕಂಡು ಎಷ್ಟು ಮುಗ್ಧ

ರಾದರು ಗೊತ್ತೆ ? ಶಾಹಜಾದಿ ಇದ್ದಾಳಲ್ಲಾ ಅವಳು ಕಿಟಕಿಯಿಂದ ಏಳುತ್ತಲೇ ಇರಲಿಲ್ಲ.

ರಮಾನಾಥನು ಏನೂ ಹೇಳಲಿಲ್ಲ.

ಜಾಲಪಳು ಮುಂದುವರಿಸಿದಳು—ಇನ್ನೊಮ್ಮೆ ಅಲ್ಲಿಗೆ ಹೋದಾಗ ನಿಮಗೆ ನನ್ನ ಸಖಿಯರ ಪರಿಚಯ ಮಾಡಿಸಿ ಕೊಡುವೆನು. ಅದಂತಿರಲಿ. ಇವತ್ತು ನೀವು ಪೇಟೆಯ ಕಡೆಗೆ ಹೋಗಲಿಲ್ಲವೆ ?

ರಮಾ— ಇಲ್ಲ, ಸಮಯವೇ ಸಿಗಲಿಲ್ಲ.

ಜಾಲಪ—ಬಿಡಿ ಹಾಗಾದರೆ ನಾನು ನಿನ್ನೊಡನೆ ಮಾತಾಡುವುದೇ ಇಲ್ಲ. ದಿನಾಲೂ ಹೀಗೆಯೇ ಏನಾದರೊಂದು ನೆವ ಹೇಳುತ್ತಿದ್ದೀರಿ. ಇರಲಿ. ನಾಳೆ ತಂದು ಕೊಡುವಿರಲ್ಲವೆ ?

ರಮಾನಾಥನ ಎದೆಗೆ ಚೀಳು ಕಡಿದಂತಾಯಿತು. ಆಃ ! ಈಕೆ ಚಂದ್ರ ಹಾರಕೃಗಿ ಎಷ್ಟು ವಿಕಲಳಾಗಿರುವಳು ? ಯಾವ ಸರಳ ಬಾಲಿಕೆಯ ಸಲುವಾಗಿ ತಾನು ಪ್ರಾಣವನ್ನೇ ಬಲಿಕೊಡಬೇಕಿತ್ತೋ, ಅಂಥವಳ ಸರ್ವಸ್ವವನ್ನೂ ಅವಹರಿ ಸುವ ಕೆಲಸಕ್ಕೆ ಕೈಹಾಕಿರುವೆನಲ್ಲವೆ ! ಮಹಡಿಯಿಂದ ಕೆಳಗೆ ಧುಮ್ಮಿಕ್ಕಿ ಪ್ರಾಣ ಕಳೆದುಕೊಳ್ಳುವಷ್ಟು ಮಟ್ಟಿಗೆ ಅವನ ಮನಸ್ಸು ವ್ಯಗ್ರವಾಯಿತು.

ನಡುರಾತ್ರಿಯು ಕಳೆದಿತ್ತು. ಚಂದ್ರಮನು ಕಳ್ಳನಂತೆ ಮರಗಳ ಮರೆಯಿಲ್ಲಡಗಿದ್ದನು. ಜಾಲಪಳು ಪತಿಯ ಕುತ್ತಿಗೆಯಲ್ಲಿ ಕೈಯನ್ನು ಹಾಕಿಕೊಂಡು ಸುಖನಿದ್ರಾಮಗ್ನಳಾಗಿದ್ದಳು. ರಮಾನಾಥನು ಮನಸ್ಸಿನಲ್ಲಿ ವಿಕಟ ಸಂಕಲ್ಪವನ್ನು ಮಾಡಿ ಮೆಲ್ಲನೆ ಎದ್ದನು; ಆದರೆ ನಿದ್ರೆಯ ಮಡಿಲಲ್ಲಿ ಪವಡಿಸಿದ್ದ ಪುಷ್ಪ ಪ್ರದೀಪವು ಅವನನ್ನು ಅಸ್ಥಿರನನ್ನಾಗಿ ಮಾಡಿತು. ಅವನು ಒಂದು ಕ್ಷಣ ಜಾಲಪಳ ನಿದ್ರಾವಿಹಸಿತ ವದನವನ್ನು ನೋಡುತ್ತಾ ನಿಂತುಬಿಟ್ಟನು. ಆಚೆ ಕೋಣೆಯಲ್ಲಿ ಹೋಗುವ ಸಾಹವಾಗಲಿಲ್ಲ. ಮತ್ತೆ ಮಲಗಿಕೊಂಡನು.

ಜಾಲಪಳು ಬಿಚ್ಚಿಬಿದ್ದು ಕೇಳಿದಳು—ಎಲ್ಲಿಗೆ ಹೊರಟಿರಿ? ಬೆಳಗಾಯಿತೆ?

ರಮಾನಾಥ— ಇಲ್ಲ, ಇಲ್ಲ ಬಹಳ ರಾತ್ರಿ ಇದೆ.

ಜಾಲಪ— ಹಾಗಾದರೆ ನೀವೇಕೆ ಹೀಗೆ ಕುಳಿತಿರುವಿರಿ ?

ರಮಾನಾಥ— ನೀರು ಕುಡಿಯಲು ಎದ್ದಿದ್ದೆ.

ಜಾಲಪಳು ಪ್ರೇಮಾತುರಳಾಗಿ ಆತನ ಕರಗಳಲ್ಲಿ ತನ್ನ ಬಾಹುಯುಗಲವನ್ನು ಸುತ್ತಿ ಆತನನ್ನು ಮಲಗಿಸುತ್ತ ಹೇಳಿದಳು— ನೀವು ಈ ರೀತಿ ನನ್ನ

ಮೇಲೆ ಮಾಟವೆಸಗುವುದಾದರೆ, ನಾನು ನಿಮ್ಮನ್ನು ಬಿಟ್ಟು ಓಡಿ ಹೋಗುವುದು ಖಂಡಿತ ಅಮ್ಮಯ್ಯ, ಆದು ಹೇಗೆ ನನ್ನನ್ನೆ ದಿಟ್ಟಿಸುತ್ತಿರುವಿರಿ? ನನ್ನ ಮನಸ್ಸು ಚಂಚಲವಾಗುವಂತೆ ಮಂತ್ರ ಓದುತ್ತಿರುವಿರಾ? ಗಂಡಸರ ಕಣ್ಣುಗಳಲ್ಲಿ ಮಾಯಕವಿರುವುದೆಂದು ವಾಸಂತಿ ಅಂದು ಹೇಳಿದ್ದಳು. ಈಗ ಅದು ನಿಜವೆಂದು ತಿಳಿಯಿತು.

ರಮಾನಾಥನು ಒಡಕು ಸ್ವರದಲ್ಲಿ ಹೇಳಿದನು — ಮಾಟವೆ? ಇಲ್ಲ, ಹಾಗೇನೂ ಮಾಡುತ್ತಿಲ್ಲ ಬಿಡು. ಕಣ್ಣುಗಳ ತೃಷೆಯನ್ನು ಇಂಗಿಸಿಕೊಳ್ಳುತ್ತಿದ್ದೆ. ಅಷ್ಟೆ.

ಇಬ್ಬರೂ ಮಲಗಿದರು—ಒಬ್ಬಳು ಉಲ್ಲಾಸದಲ್ಲಿ ಮುಳುಗಿ, ಇನ್ನೊಬ್ಬನು, ಚಿಂತೆಯಲ್ಲಿ ಮುಳುಗಿ.

ಮೂರು ತಾಸುಗಳು ಮತ್ತೆ ಕಳೆದವು. ದ್ವಾದಶಿಯ ಚಂದ್ರನು ತನ್ನ ವಿಶ್ವದೀಪವನ್ನು ನಂದಿಸಿದನು. ರಮಾನಾಥನು ಅಲ್ಲಿಯತನಕವೂ ಎಚ್ಚರ ದಿಂದಿದ್ದನು. ನಾಲ್ಕು ಗಂಟೆ ಹೊಡೆವ ಸದ್ದು ಕೇಳಿದಾಗ ಮಾತ್ರ, ಇನ್ನು ತಡೆದರೆ ಕೆಲಸವಾಗದೆಂದೆಣಿಸಿ, ಕೋಣೆಯನ್ನು ಹೊಕ್ಕನು. ಅಭರಣಗಳ ಸಂದುಕವು ಕಪಾಟಿನೊಳಗಿದ್ದಿತು. ಅದನ್ನೆತ್ತಿಕೊಂಡು ಕೆಳಗೆ ನಡೆದನು. ಆ ಗಾಬರಿಯಲ್ಲಿ ಅವನಿಗೆ ತನಗೆ ಬೇಕಾದ ಕೆಲವು ಅಭರಣಗಳನ್ನು ತೆಗೆಯಬೇಕೆಂಬ ಅರಿವೂ ಇರಲಿಲ್ಲ, ಅವಕಾಶವೂ ದೊರೆಯಲಿಲ್ಲ.

ದಯಾನಾಥರು ಕೆಳಗೆ ಅಂಗಳದಲ್ಲಿ ಮಲಗಿದ್ದರು. ರಮಾನಾಥನು ಅವರನ್ನು ಮೆಲ್ಲಗೆ ಎಬ್ಬಿಸಿದನು. ಅವರು ಗಬಕ್ಕನೆ ಎದ್ದು ಕೇಳಿದರು— ಯಾರದು ?

ರಮಾನಾಥನು ತುಟಿಯ ಮೇಲೆ ಕೈಯಿಟ್ಟು ಮೆಲುದನಿಯಲ್ಲಿ ಹೇಳಿದನು— ನಾನು ; ಅಭರಣಗಳ ಸಂದುಕವನ್ನು ತಂದಿರುವೆನು. ಎಲ್ಲಾದರೂ ಇರಿಸಿರಿ.

ಇದುವರೆಗೆ ದಯಾನಾಥರ ಕಣ್ಣುಗಳು ಮಾತ್ರ ತೆರೆದಿದ್ದವು, ಈ ಮಾತುಗಳನ್ನು ಕೇಳಿ ಅವರ ಚೇತನವೂ ಜಾಗ್ರತವಾಗಿತ್ತು. ಮಗನು ಹೇಳಿದ ಹಾಗೆ ಮಾಡಿಯೂ ತೋರಿಸಿಯಾನೆಂದು ಅವರೆಣಿಸಿರಲಿಲ್ಲ. ಇಂತಹ ಕುತ್ತಿತ ಕಾರ್ಯದಲ್ಲಿ ಮಗನೊಡನೆ ಸಹಕರಿಸುವುದು ಅವರ ಅಂತರಾತ್ಮಕ್ಕೆ ಸಹನೆಯಾಗಲಿಲ್ಲ.

ಕೇಳಿದರು— ಇದನ್ನೇತಕ್ಕೆ ತಂದೆ ?

ರಮಾನಾಥನು ಧೃಷ್ಟತೆಯಿಂದ ಹೇಳಿದನು — ನಿಮ್ಮ ಆಜ್ಞೆಯ ಪ್ರಕಾರ.

ದಯಾ— ಸುಳ್ಳು ಹೇಳುತ್ತಿರುವೆ.

ರಮಾ— ಹಾಗಾದರೆ ಅಲ್ಲೆ ಇಟ್ಟು ಬರಲೆ ?

ರಮಾನಾಥನ ಈ ಪ್ರಶ್ನೆಯು ದಯಾನಾಥರನ್ನು ಸಂಕಟಕ್ಕೀಡು ಮಾಡಿತು. ನಾಚುಕೆಪಡುತ್ತಾ ಎಂದರು— ಇನ್ನೇನು ಮಾಡುವುದು? ಎಲ್ಲಾ ದರೂ ನೋಡಿದಳೆಂದರೆ ಅನರ್ಥವೇ ಸೈ. ದೆವ್ವ ಬಡಿದವನಂತೆ ನಿಂತಿರುವುದೇಕೆ? ಒಳಗೆ ದೊಡ್ಡ ಪೆಟ್ಟಿಗೆಯಲ್ಲಿಟ್ಟು ಬಾ. ಅವಳಿಗೆ ಎಚ್ಚರವಾದರೆ, ಎಲ್ಲ ಮುಗಿಯಿತು?

ರಮಾನಾಥನು ಅಭರಣಗಳ ಸಂದುಕವನ್ನು ಒಳಗಿದ್ದ ಪೆಟ್ಟಿಗೆಯಲ್ಲಿರಿಸಿ, ಬೇಗ ಬೇಗನೆ ಮೇಲಕ್ಕೆ ಹೋದನು. ಹೋಗಿ ನೋಡುವಾಗ ಜಾಲಪಳು ಮುಂಜಾನೆಯ ಸುಖನಿದ್ರೆಯಲ್ಲಿ ಮಗ್ನಳಾಗಿದ್ದಳು.

ರಮಾನಾಥನು ಮಂಚದ ಮೇಲೆ ಮೆಲ್ಲಗೆ ಕೂತಿದ್ದಾನಷ್ಟೆ, ಅಷ್ಟರಲ್ಲಿ ಅವಳು ಜಿಗಿದುಬಿದ್ದು ಆತನನ್ನು ಅಪ್ಪಿಕೊಂಡಳು. ರಮಾನಾಥನು ಕೇಳಿದನು— ಏನಾಯಿತು? ಬಿಚ್ಚಿಬಿಡ್ತೆಯೇಕೆ ?

ಜಾಲಪಳು ಅತ್ತಿತ್ತ ಪ್ರಸನ್ನ ನೇತ್ರಗಳಿಂದ ನೋಡಿ ಹೇಳಿದಳು— ಹೂಂ, ಏನೂ ಇಲ್ಲ. ಒಂದು ಕನಸು ಬಿತ್ತು. ನೀವೇ ಇನ್ನೂ ಕುಳಿತಿದ್ದೀರಿ? ರಾತ್ರಿ ಎಷ್ಟಿದೆ ?

ರಮಾನಾಥನು ಮಲಗಿಕೊಳ್ಳುತ್ತ ಹೇಳಿದನು— ಬೆಳಗಾಗುವದರಲ್ಲಿದೆ. ಸ್ವಪ್ನವೇನು ?

ಜಾಲಪ— ನನ್ನ ಅಭರಣಗಳ ಪೆಟ್ಟಿಗೆಯನ್ನು ಯಾರೋ ಒಬ್ಬ ಕಳ್ಳನು ಹೊತ್ತುಕೊಂಡು ಹೋದಂತೆ ತೋರಿತು.

ರಮಾನಾಥನ ಹೃದಯವು ಇದನ್ನು ಕೇಳಿ ' ದಹಾ ಧಹಾ ' ಎನ್ನಹತ್ತಿತು. ರಕ್ತವು ಹೆವ್ವುಗಟ್ಟಿತು. ಈಕೆ ತನ್ನನ್ನು ಕಂಡಿರುವಳೇನೋ ಎಂಬ ಸಂದೇಹವೂ ಉಂಟಾಯಿತು. ಅವನು ಗಟ್ಟಿಯಾಗಿ ಬೊಬ್ಬಿಟ್ಟನು—ಕಳ್ಳ! ಕಳ್ಳಾ!

ಕೆಳಗೆ ಅಂಗಳದಿಂದ ದಯಾನಾಥರ ಬೊಬ್ಬಿಯೂ ಕೇಳಿಸಿತು—ಕಳ್ಳಾ! ಹೋ, ಕಳ್ಳಾ!

ಜಾಲಪಳು ಗಾಬರಿಗೊಂಡು ಎದ್ದಳು. ಕೋಣೆಯೊಳಗೆ ಓಡಿದಳು. ಕಸಾಟನ್ನು ತೆರೆದಳು, ಸಂದುಕವಿಲ್ಲ. ಮೂರ್ಛಿತಳಾಗಿ ಬಿದ್ದಳು.

೮

ಬೆಳಗಾಗುತ್ತಲೇ ದಯಾನಾಥರು ಆಭರಣ ಸಮೇತರಾಗಿ ಸರಾಫನ ಹೆತ್ತರ ಹೋದರು. ಎರಡುಸಾವಿರದೈನೂರು ರೂಪಾಯಿಗಳಿಗೆ ಕೊಂಡುದನ್ನು ಸಾವಿರದಯೂರಕ್ಕೆ ಕೊಟ್ಟು ಮರಳಿದರು. ಈ ವಿಷಯವಾಗಿ ಮಗನಿಗೂ ತಂದೆಗೂ ಹಲವು ದಿನಗಳ ವರೆಗೆ ವಿನಾದವು ನಡೆಯುತ್ತಲೇ ಇತ್ತು. ಜಾಲಪಳಿಗೆ ಈ ವಿಷಯ ಗೊತ್ತಾಗದಂತೆ ಎಲ್ಲ ಜಾಗ್ರತೆಯನ್ನೂ ವಹಿಸಿದ್ದರು. ಅವಳಾದರೂ—ಇವರೆಣಿಸಿದಂತೆ—ಹೋದ ಒಡವೆಗಳು ಇನ್ನು ಬಾರವೆಂದು ಬಗೆದು ವ್ಯರ್ಥದ ಕೂಗಾಟವನ್ನೆಬ್ಬಿಸಲಿಲ್ಲ.

ಜಾಲಪಳಿಗೆ ಆಭರಣಗಳ ಮೇಲಿದ್ದಷ್ಟು ಒಲುಮೆ ಪ್ರಸಂಚದ ಬೇರಾವ ವಸ್ತುವಿನ ಮೇಲೂ ಇದ್ದಿಲ್ಲ. ಅವಳ ವಿಷಯದಲ್ಲಿ ಅದು ಆಶ್ಚರ್ಯದ ಸಂಗತಿಯಲ್ಲ. ಅವಳು ಮೂರು ವರ್ಷದ ಬಾಲಿಕೆಯಿದ್ದಾಗ ಅವಳಿಗೆ ಅವಳ ಅಜ್ಜಿ ಉಣಿಸುತ್ತಿದ್ದಳು. ಆಗ ನಡೆಯುತ್ತಿದ್ದ ಚರ್ಚೆಯೆಂದರೆ ಈ ಆಭರಣಗಳದೇ. ಒಂದು ಸಲ ಅವಳು—ನಿನ್ನ ಗಂಡನು ನಿನಗೆ ಚಲುವಾದ ಆಭರಣಗಳನ್ನು ತರುವನು ಮಗೂ. ಅವುಗಳನ್ನು ಹಾಕಿಕೊಂಡು ನೀನು ಎಷ್ಟು ಮೆರೆಯುವಿಯೇ, ನನ್ನ ಚೆನ್ನಾ—ಅಂದಿದ್ದಳು.

ಜಾಲಪಳು ಕೇಳುತ್ತಿದ್ದಳು— ಚೆನ್ನದ್ದೋ? ಬೆಳ್ಳಿದ್ದೋ? ಯಾವುದನ್ನಜ್ಜೀ!

ಅಜ್ಜಿ ಎನ್ನುತ್ತಿದ್ದಳು— ಚೆನ್ನದ್ದು, ಮಗೂ, ಚೆನ್ನದ್ದು. ಬೆಳ್ಳಿಯವೇ ತಕ್ಕೇ? ಬೆಳ್ಳಿಯ ಒಡವೆಗಳನ್ನು ತಂದರೆ ಅವನ್ನು ಅವನ ಮುಖದ ಮೇಲೆ ಎಸೆದುಬಿಡಬೇಕು.

ಮಾನಕಿ ಹೇಳುತ್ತಿದ್ದಳು— ಅವನು ತರುವುದು ಬೆಳ್ಳಿಯ ಆಭರಣಗಳೇ. ಅವನಿಗೆ ಚೆನ್ನದವು ಸಿಗಲಿಕ್ಕೆ ಇಲ್ಲ.

ಜಾಲಪಳು ಇದನ್ನು ಕೇಳಿ ಅಳಹತ್ತುವಳು. ಇವರೆಲ್ಲ ನಗುತ್ತಿದ್ದರು.

ಅವಳು ತುಸು ದೊಡ್ಡವಳಾಗಿ ಗೊಂಬೆಯಾಟವನ್ನಾಡುವಾಗ ಅಲ್ಲಿಯೂ ಹೆಂಡತಿಗೆ ಗಂಡನು ತರತರದ ಸ್ವರ್ಣಾಭರಣಗಳನ್ನು ಮಾಡಿಸದಿರುತ್ತಿದ್ದಿಲ್ಲ.

ಅದೇ ಸಮಯದಲ್ಲಿ ಅವಳು ಮಣಿಗಾರನಿಂದ ಚಂದ್ರಹಾರವನ್ನು ಕೊಂಡುದು.

ಇನ್ನೂ ಸ್ವಲ್ಪ ದೊಡ್ಡವಳಾದಾಗ ಅವಳು ಪ್ರೌಢಸ್ತ್ರೀಸಮಾಜದ ಮಾತುಗಳನ್ನು ಕೇಳುತ್ತಿದ್ದಳು. ಮಹಿಳಾ ಪ್ರಪಂಚದಲ್ಲಿ ಅಭರಣಗಳನ್ನು ರೋಚಕವಿಷಯವು ಬೇರೇನಿದೆ? ಆಗಾಗ ಅಲ್ಲಿ ಅಭರಣಗಳ ಕುರಿತಾಗಿ ಓಕೆ-ಓಪ್ಪಣಿಗಳು, ಆಲೋಚನೆ ಪ್ರತ್ಯಾಲೋಚನೆಗಳು ಜರಗುತ್ತಲೇ ಇದ್ದವು.

ಇಂತಹ ಅಭೂಷಣಮಂಡಿತ ಜಗತ್ತಿನಲ್ಲಿ ಬೆಳೆದ ಜಾಲಪಳಿಗೆ ಅಭೂಷಣ ಪ್ರೇಮವು ಅಂಟಿಕೊಂಡುದು ಅತ್ಯಂತ ಸ್ವಾಭಾವಿಕವೆಂದೆನ್ನಬೇಕು. ಅಭರಣಗಳ ಕಳವಾಗಿ ಒಂದು ತಿಂಗಳು ಕಳೆದರೂ ಆಕೆಯ ಸ್ಥಿತಿ ಇದ್ದಂತೆಯೇ ಇತ್ತು. ತಿನಿಸು-ಉಣಿಸುಗಳ ಪರವೆ ಇಲ್ಲ. ಯಾರೊಡನೆಯೂ ಮಾತುಕತೆ ಬೆಳೆಸಲೊಲ್ಲಳು. ಮನೆಯವರು, ನೆರೆಯರು—ಯಾರು ಎಷ್ಟೆಂದರೂ ಜಾಲಪಳು ತನ್ನ ರೋಗಶಯ್ಯೆಯನ್ನು ಬಿಡದಾಳು. ಅವಳಿಗೇ ಮನೆಯಲ್ಲಿ ಯಾರ ನಂಬುಗೆಯಿಲ್ಲ; ಗಂಡನಾದ ರಮಾನಾಥನನ್ನೂ ಆಕೆ ನಂಬುವುದಿಲ್ಲ. ಅವರೆಲ್ಲ ತನ್ನ ಪ್ರಾಣವನ್ನು ಕೊಳ್ಳುವ ನಿರೀಕ್ಷೆಯಲ್ಲಿರುವರೆಂದೇ ಆಕೆಯ ಎಣಿಕೆ. ನಾವು ಯಾರನ್ನು ಅತಿ ಹೆಚ್ಚಾಗಿ ಪ್ರೀತಿಸುತ್ತೇವೆಯೋ ಅವರ ಮೇಲೆಯೇ ಅಧಿಕವಾಗಿ ಸಿಟ್ಟುಗೊಳ್ಳುತ್ತೇವೆವಷ್ಟೆ. ಜಾಲಪಳಿಗೆ ಅತ್ಯಧಿಕ ಪ್ರೇಮವಿದ್ದುದು ರಮಾನಾಥನ ಮೇಲೆ; ಈಗ ಅವನನ್ನು ಕಂಡೊಡನೆ ಉರಿದು ಬೀಳುತ್ತಿದ್ದಳು. ಅವನು ತನ್ನ ಕಡೆಗೆ ತೋರಿಸುವ ಒಲವೆಲ್ಲ ಹುರುಳಿಲ್ಲದ ಬರಿಯ ಪ್ರದರ್ಶನವೆಂದೂ, ತನ್ನ ಮೇಲೆ ನಿಜವಾದ ಪ್ರೇಮವಿದ್ದಿದ್ದರೆ ಈ ರೀತಿ ನಿಶ್ಚಿಂತನಾಗಿರುತ್ತಿದ್ದಿಲ್ಲವೆಂದೂ, ಅವನು ಮನಸ್ಸು ಮಾಡಿದ್ದರೆ ಆ ಒಡವೆಗಳನ್ನೆಂದೋ ಮರಳಿ ಮಾಡಿಸಬಹುದಿತ್ತೆಂದೂ, ಆಕೆ ಪದೇ ಪದೇ ಯೋಚಿಸುತ್ತಿದ್ದಳು.

ಹೀಗಾಗಿ ರಮಾನಾಥನು ಮಾತನಾಡಿದಾಗ ಸರಿಯಾದ ಉತ್ತರವೂ ಸಿಗುತ್ತಿದ್ದಿಲ್ಲ. ಅವನು ಬಲು ಕಷ್ಟದಿಂದ ಅವಳ ಈ ವರ್ತನೆಯನ್ನು ಸಹಿಸಿಕೊಳ್ಳುತ್ತಿದ್ದನು. ತನ್ನ ಬಡಸಾಯಿಯ ಫಲವು ಹೀಗಾದೀತೆಂದು ಆತನೆಣಿಸಿದ್ದರೆ, ಬಾಯಿಗೆ ಬೀಗಮುದ್ರೆ ಹಾಕಿರುತ್ತಿದ್ದನು. ತಂದೆಯ ಮೇಲೆ ಅವನಿಗೆ ಕ್ರೋಧ ಬಹಳ. ಅವನ ಪ್ರೇಮಮಯ ನಿಷ್ಕಪಟ ಹೃದಯದಲ್ಲಿ ಬೆಂಕಿಯೇಳುತ್ತಿತ್ತು. ಜಾಲಪಳ ಬಾಡಿದ ಮುಖಮುದ್ರೆಯನ್ನು ಕಂಡು ಅವನು ಸುಯ್ಯುತ್ತಿದ್ದನು. ತನ್ನ ಸುಖಕರವಾದ ಪ್ರೇಮಸ್ವಪ್ನವು ಈ ತೆರನಾಗಿ ಇಷ್ಟು ಬೇಗನೇ ಒಡೆದು ಹೋಗಬಹುದೆಂದು ಆತನು ಎಣಿಸಿರಲಿಲ್ಲ. ಇನ್ನೆಂದಾ

ದರೂ ಆ ದಿನಗಳು ಮರಳಿ ಬಂದಾವೆ? ಅಃ! ಮೂರು ಸಾವಿರದ ಬೆಲೆಯ ಆಭರಣಗಳನ್ನು ಮಾಡಿಸುವುದಾದರೂ ಎಂತು? ಒಂದು ಲಾಟರಿ ಎದ್ದಿದ್ದರೆ ಅದಾದರೂ ಆಗುತ್ತಿತ್ತು. ಆಗ ಜಾಲಪಳನ್ನು ಆಭರಣಗಳಿಂದ ಹೇರಿಬಿಡಬಹುದಿತ್ತು. ಈಗವನಿಗೆ ಕೃತ್ರಿಮ ನೋಟುಗಳನ್ನು ಮಾಡುವ ಕಲೆ ಗೊತ್ತಿದ್ದರೆ, ಹಾಗೂ ಮಾಡಿ ಒಂದು ಕೈ ನೋಡಿಯೇ ಬಿಡುತ್ತಿದ್ದನು.

ಅವನು ಒಂದು ದಿನ ಸಂಜೆಯ ವರೆಗೆ ಕೆಲಸವನ್ನು ಹುಡುಕುತ್ತಾ ಅಲೆ ದಾಡಿದನು. ಅವನ ಚದುರಂಗವ ಗೆಲೆಯರೆಷ್ಟೋ ಮುಂದಿ ಇದ್ದರು. ಅವರಲ್ಲಿ ಯಾರೊಡನೆಯೂ ಅವನು ತನ್ನ ನಿಜಸ್ಥಿತಿಯನ್ನು ತಿಳಿಸಿರಲಿಲ್ಲ. ಅವರಿಗೆ ಇವರ ಬಡಾಯಿಯ ಮಾತುಗಳಷ್ಟೆ ಗೊತ್ತು. ಇವನು ಬಾಯಿಬಿಡನೆ ಅವರು ಕೆಲಸ ಕೊಡಿಸಲಿಕ್ಕೆ ಹೇಗೆ ಸಾಧ್ಯ? ಅವರು ತಾವಾಗಿ ಇವನಿಗೊಂದು ಕೆಲಸ ದೊರಕಿಸಿ ಕೊಟ್ಟಿದ್ದರಾಗಬಹುದಿತ್ತೆಂದು ಇವನ ಮನಸ್ಸು. ಅಷ್ಟು ಮಂದಿ ಗೆಲೆಯರಿದ್ದರೂ ರಮಾನಾಥನು ನಿರುದ್ಯೋಗಿಯಾಗಿರಲಿಕ್ಕೆ ಪ್ರಬಲ ಕಾರಣ ವೆಂದರೆ ಇದೇ. ಅವರಿಗೆ ಇವನು ನಾಕರಿಯ ಅಪಶ್ಯಕತೆಯಲ್ಲಿರುವೆನೆಂಬುದು ಹೇಗೆ ತಿಳಿಯಬೇಕು? ಯಾರೊಡನೆಯೂ ಅವನು ತನ್ನ ಮನೋವ್ಯಥೆಯನ್ನು ಅರುಹದಾದನು. ಆ ತೀವ್ರ ವೇದನೆಯನ್ನು ಉಸಿರು ತಡೆದು ಹಿಡಿದುಕೊಂಡಂತೆ ತನ್ನೆದೆಯೊಳಗೇ ಅಡಗಿಸಿ, ಜೋಲು ಮೋರೆಯನ್ನು ಹಾರಿಕೊಂಡು ರಮಾನಾಥನು ಮನೆಗೆ ಹಿಂತಿರುಗಿದನು.

ರಾಮೇಶ್ವರಿಯು ನೀರನ್ನು ತಂದಿಟ್ಟವಳೇ ಕೇಳಿದಳು—ಇವತ್ತು ದಿನವಿಡೀ ಎಲ್ಲಿದ್ದಿ? ಕೈಕಾಲುಗಳನ್ನು ತೊಳೆದುಕೊ.

ರಮಾನಾಥನು ತಂಬಿಗೆಯನ್ನೆತ್ತಿಕೊಂಡಿದ್ದನಷ್ಟೆ, ಜಾಲಪಳು, ಬಂದು ಉಗ್ರಭಾವದಿಂದ ಒದರಿದಳು — ನನ್ನನ್ನು ನನ್ನ ಮನೆಗೆ ಕಳಿಸಿ ಕೊಡಿರಿ. ಈಗಲೆ!

ರಮಾನಾಥನು ತಂಬಿಗೆಯನ್ನು ಕೆಳಗಿರಿಸಿ ಅವಳ ಮಾತುಗಳ ಅರ್ಥವಾಗದವನಂತೆ ಅವಳ ಕಡೆ ನೋಡಿದನು.

ರಾಮೇಶ್ವರಿ ಎಂದಳು — ಏನು ಹೇಳುತ್ತೀಯಮ್ಮಾ? ಸೊಸೆಯರೆಲ್ಲಿ ಯಾದರೂ ಈ ರೀತಿ ಬೀಳ್ಕೊಳ್ಳುತ್ತಾರೆಯೆ?

ಜಾಲಪ— ನಾನು ಆ ನಿಮ್ಮ ಸೊಸೆಯರಂತಲ್ಲವೆಂಬುದನ್ನು ಈಗಲಾದರೂ ಅರಿತುಕೊಳ್ಳಿರಿ. ನನಗೆ ಬೇಕಾದಾಗ ಹೋಗುವೆನು. ಮನಬಂದಾಗ

ಬರುವೆನು. ನನಗೆ ಯಾರ ಭಯವೂ ಇಲ್ಲ. ಇಲ್ಲಿ ನನ್ನನ್ನು ಕೇಳುವವರು ಯಾರೂ ಇಲ್ಲವೆಂದಾದ ಬಳಿಕ, ನಾನೇಕೆ ಅವರನ್ನು ನನ್ನವರೆಂದು ಹಚ್ಚಿ ಕೊಳ್ಳಲಿ? ದಿನವಿಡೀ ಅನಾಥಳಂತೆ ಬಿದ್ದು ಕೊಂಡಿರುತ್ತೇನೆ. ಇಣಕಿ ನೋಡುವವರೂ ಇಲ್ಲ. ಇನ್ನು ಈ ಮನೆಯಲ್ಲಿ ಒಂದು ಕ್ಷಣವೂ ಇರಲಾರೆನು. ನನ್ನನ್ನು ಕಳುಹಿಸಲು ಯಾರೂ ಬರದಿದ್ದರೆ ಒಬ್ಬಳೇ ಹೋಗುವೆನು. ದಾರಿಯಲ್ಲಿ ನನ್ನನ್ನು ಎತ್ತಿಕೊಂಡು ಹೋಗಲು ಹುಲಿಯೇನೂ ಕೂತಿಲ್ಲ. ಹಾಗೆ ಎತ್ತಿಕೊಂಡು ಹೋದರೂ, ಒಳ್ಳೆಯದೇ ಆಯಿತು. ಇಲ್ಲಿ ನನಗೆ ದೊರೆಯುತ್ತಿರುವ ಅಂತಹ ಸುಖವಾದರೂ ಏನಿದೆ?

ರಮಾನಾಥನು ಸಾವಧಾನನಾಗಿ ಹೇಳಿದನು— ಸಮಾಚಾರವೇನೆಂದು ತಿಳಿಸಬಾರದೆ ?

ಜಾಲಪ—ಸಮಾಚಾರವೇನೂ ನಡೆಯಲಿಲ್ಲ. ನನ್ನಿಚ್ಛೆ. ಇಲ್ಲಿ ಇರಲಿಕ್ಕೆ ಮನಸ್ಸಿಲ್ಲ. ಅಷ್ಟೆ.

ರಮಾನಾಥ—ಹೀಗೆ ಹೋದೆಯಾದರೆ ಮನೆಯವರು ಏನೆಣಿಸಿಯಾರೆಂಬುವದನ್ನಾದರೂ ಯೋಚಿಸಿದೆಯಾ ?

ಜಾಲಪ—ಎಲ್ಲವನ್ನೂ ಯೋಚಿಸಿಟ್ಟಿದ್ದೇನೆ. ಇದಕ್ಕಿಂತ ಹೆಚ್ಚು ಯೋಚಿಸುವ ಅಗತ್ಯವೂ ಇಲ್ಲವೆಂದೆನ್ನಿ. ನಾನು ಹೋಗಿ ವಸ್ತ್ರಗಳನ್ನು ಮೂಟೆ ಕಟ್ಟುವೆನು. ಇಂದಿನ ಗಾಡಿಯಲ್ಲೆ ಹೋಗುವೆ.

ಹೀಗೆ ಹೇಳಿ ಜಾಲಪಳು ಮೇಲೆ ಹೋದಳು. ಇವಳನ್ನು ಹೇಗೆ ಶಾಂತಗೊಳಿಸುವುದೆಂದು ಯೋಚಿಸುತ್ತಾ ರಮಾನಾಥನು ಆಕೆಯನ್ನು ಅನುಸರಿಸಿದನು.

ಜಾಲಪಳು ತನ್ನ ಕೋಣೆಗೆ ಹೋಗಿ ಹಾಸುಗೆಯನ್ನು ಸುತ್ತುತ್ತಿದ್ದಾಗ ರಮಾನಾಥನು ಹೋಗಿ ಅವಳ ಕೈಯನ್ನು ಹಿಡಿದು ಹೇಳಿದನು— ಈಗಲೇ ಹೋಗುವ ಹೆಸರೆತ್ತಿದೆಯಾದರೆ ನನ್ನಾಣೆಯಿದೆ !

ಜಾಲಪಳು ಹುಬ್ಬುಹಾರಿಸುತ್ತ ಹೇಳಿದಳು—ನಿಮ್ಮ ಆಣೆಗೆ ನಾವು ಬಿಲೆ ಕೊಡುವವರೇ ಅಲ್ಲ !.

ತನ್ನ ಕೈಯನ್ನು ಅವನಿಂದ ಬಿಡಿಸಿಕೊಂಡು ಹಾಸುಗೆಯನ್ನು ಕಟ್ಟಿಯೇ ಕಟ್ಟಿದಳು. ಆಮೇಲೆ ಪೆಟ್ಟಿಗೆಯನ್ನು ತೆರೆದು ಅದನ್ನು ಖಾಲಿಮಾಡಹತ್ತಿದಳು. ಆದರೆ ಈಗ ಆ ಮೊದಲಿನ ತತ್ಪರತೆಯುಳಿದಿರಲಿಲ್ಲ. ಪೆಟ್ಟಿಗೆಯನ್ನು

ಒಮ್ಮೆ ತೆರೆಯುವಳು, ಒಮ್ಮೆ ಮುಚ್ಚುವಳು.

ಕೊನೆಗೆ ಆ ಹಾಸುಗೆಯ ಕಟ್ಟಿನ ಮೇಲೆಯೇ ಕೂತು ಹೀಗೆಂದಳು—
ನೀವು ಆಣೆ ಇಟ್ಟುದೇಕೆ ?

ರಮಾನಾಥನ ಹೃದಯದಲ್ಲಿ ಆಶೆಯ ಕಂಪನವು ಉತ್ಪನ್ನವಾಯಿತು.
ಹೇಳಿದನು — ಇದರ ಹೊರತು ನನ್ನ ಬಳಿ ನಿನ್ನನ್ನು ನಿಲ್ಲಿಸುವ ಬೇರಾವ
ಸಾಧನವಿದೆ ?

ಜಾಲಪ — ನಾನು ಇಲ್ಲೇ ನರಳಿ ನರಳಿ ಸಾಯಬೇಕೆಂದು ನಿಮ್ಮಿಚ್ಛೆ
ಯಲ್ಲವೆ ? ಆಗಲಿ.

ರಮಾ — ಅಂತಹ ಅಪಶಬ್ದಗಳನ್ನೇಕೆ ಆಡುತ್ತಿರುವೆ ? ನಿನ್ನ ಜತೆಗೆ
ನಾನು ಬರಲು ಸಿದ್ಧನಾಗಿರುವೆನು. ನೀನು ಹೇಗೂ ಕೇಳುವದಿಲ್ಲವೆಂದಾದ
ಮೇಲೆ ಮಾಡುವುದೇನು ? ಆಯಿತು. ನೀನಲ್ಲರು. ಆದರೆ ತಂದೆಯನ್ನೂ ತಾಯಿ
ಯನ್ನೂ ಕೇಳಿ ಹೋಗು.

ಆಠವಂತಿದ್ದ ಬೆಂಕಿಗೆ ಎಣ್ಣೆ ಸುರಿದಂತಾಯಿತು. ಜಾಲಪಳು ಸಟಕೈನೆ
ಎದ್ದು ಕೇಳಿದಳು — ಅವರನ್ನು ಕೇಳಲು ಅವರು ನನಗೇನಾಗಬೇಕು ?

ರಮಾ — ಏನೂ ಆಗಬೇಡವೆ ?

ಜಾಲಪ — ಬೇಡ, ಏನಾಗುವುದೂ ಬೇಡ ! ನನಗೆ ಬೇಕಾದವರಾಗಿ
ದ್ದರೆ ನನ್ನ ಕಣ್ಣೀರನ್ನೊರಸಲು ಮುಂದೆ ಬರುತ್ತಿದ್ದಿಲ್ಲವೆ ? ಹಗಲಿರುಳು ಇಲ್ಲಿ
ಬಿದ್ದುಕೊಂಡಿದ್ದರೂ, ನನ್ನನ್ನು ಯಾರಾದರೂ ವಿಚಾರಿಸುವವರಿದ್ದಾರೆಯೆ ?
ನೆರೆಕರೆಯ ಹೆಂಗುಸರೊಡನೆ ಹೇಗೆ ಮಾತಾಡಹೋಗಲಿ ? ನನ್ನೇ ರೂಪ
ವನ್ನು ಅವರಿಗೆ ಹೇಗೆ ತೋರಿಸಲಿ ? ದೇವರೆ, ಹೀಗೆಯೇ ನನಗಿಷ್ಟು
ದಿನಗಳನ್ನು ನೂಕಬೇಕಾಗಿವೆಯೋ ? ಇವರಿಂದ ನನಗೆ ಇನ್ನಾವ ಆಸೆಯೂ
ಇಲ್ಲ. ಇವರಿಗೆ ನೀವು ಒಬ್ಬರೇ ಅಲ್ಲ, ಇನ್ನೂ ಇಬ್ಬರು ಗಂಡು ಮಕ್ಕಳಿದ್ದಾರೆ.
ನಿಮಗೆಯೆ ಎಲ್ಲವನ್ನೂ ಕೊಟ್ಟರೆ, ಪಾಪ, ಅವರ ಪಾಡೇನಾಗಬೇಕು.

ರಮಾನಾಥನಿಗೆ, ಇನ್ನೊಮ್ಮೆ ಬಡಾಯಿ ಕೊಚ್ಚಲು ಅವಕಾಶ ದೊರೆ
ತಂತಾಯಿತು. ಹೇಳಿದನು — ಪ್ರಿಯೆ, ನಿನ್ನ ವಿಚಾರದಲ್ಲಿ ಎಳ್ಳಿನಿತೂ ಯೋಷ
ವಿಲ್ಲ. ಇಲ್ಲವಾದರೆ ನಮ್ಮ ತಂದೆಗೆ ಮೂರು ಸಾವಿರವೆಂದರೆ ಒಂದು ದೊಡ್ಡ
ಲೆಕ್ಕವಲ್ಲ. ಸಾವಿರಾರು ರೂಪಾಯಿಗಳು ಬ್ಯಾಂಕಿನಲ್ಲಿವೆ. ಸುಮ್ಮನೆ ಮನ
ಸ್ಸಿಗೆ ಸ್ವಲ್ಪ ವಿನೋದ ತಂದುಕೊಳ್ಳುವದರ ಸಲುವಾಗಿ ಆಫೀಸಿಗೆ ಹೋಗಿ

ಬರುತ್ತಿದ್ದಾರೆ; ಅಷ್ಟೆ.

ಜಾಲಪ— ನೀವೇನೇ ಹೇಳಿ. ಜಿವುಣರಲ್ಲಿ ಮೊದಲಿಗರು.

ರಮಾ— ಹಾಗಲ್ಲವಾದರೆ ಇಷ್ಟು ಸಂಪತ್ತಿ ಎಲ್ಲಿಂದ ಬರಬೇಕು?

ಜಾಲಪ ಇರಲಿ, ಬಿಡಲಿ. ನನಗಾರ ಗೊಡವೆಯೂ ಬೇಡ. ಊಟಕ್ಕೆ ನಮ್ಮ ತಾಯಿಯ ಮನೆಯಲ್ಲಿ ಏನೂ ಕೊರತೆ ಬರಲಿಕ್ಕಿಲ್ಲ. ಸಖಿಯರೊಡನೆ ಸುಖವಾಗಿದ್ದು ಬಿಡುವೆನು.

ರಮಾ—ಆದರೆ, ಜಾಲಪಾ, ಇಲ್ಲಿ ನನ್ನ ಗತಿ ಏನಾಗಬಹುದೆಂಬುದನ್ನು ಎಣಿಸಿರುವಿಯಾ? ಕೊರಗಿ ಸೊರಗಿ ಸತ್ತೇ ಹೋದೇನು ಆ ಕಳವಾದಂದಿನಿಂದ ನನ್ನ ಮನೋವೇದನೆಯು ನನಗೇ ಗೊತ್ತು. ಅವರೊಡನೆ ಮಾಡಿಸಿ ಕೊಡಿರೆಂದು ನೂರುಬಾರಿ ಹೇಳಿದ್ದಾಯಿತು; ಆದರೆ ಅವರು ಬೇಕೆಂದೆ ಕಿವುಡರಾಗಿರುವರು. ಹೀಗೇಕೆ ನನ್ನನ್ನು ಉಪೇಕ್ಷಿಸುತ್ತಿದ್ದಾರೋ ತಿಳಿಯದು.

ಜಾಲಪ— ನಿಮಗೆ ಎಲ್ಲಿಯಾದರೂ ಕೆಲಸ ಸಿಕ್ಕಿದ ಮೇಲೆ ನನ್ನನ್ನು ಕರೆಯಿಸಿಕೊಳ್ಳಿ.

ರಮಾ— ಈಗ ಅದೇ ಯೋಚನೆಯಲ್ಲಿದ್ದೇನೆ ನೋಡು. ಬಹು ಬೇಗನೆ ಸಿಗುವುದರಲ್ಲಿಯೂ ಇದೆ. ನನಗೆ ಬೇಕಾದವರು ಸಾವಿರಾರು ಮಂದಿ ಇರುವುದರಿಂದ, ತಡವಾಗದು. ಆದರೆ ಸ್ವಲ್ಪ ಒಳ್ಳೆಯ ಸ್ಥಳವಾಗಲೆಂದು ಹುಡುಕಾಡುತ್ತಿದ್ದೇನೆ, ಅಷ್ಟೆ.

ಜಾಲಪ— ಹೂಂ, ನನಗೆ ಇವರ (ವರ್ತನೆಯ) ಅರಿವಾಯಿತು. ಇನ್ನೇನು, ನಾನೂ ಇಲ್ಲಿ ಅಧಿಕಾರವುಳ್ಳವಳಾಗಿ ಬದುಕುವೆನು. ನೀವು ಯಾರೊಡನೆಯೂ ನೌಕರಿಯ ವಿಷಯ ಪ್ರಸ್ತಾಪಿಸುವುದಿಲ್ಲವೆ?

ರಮಾ— ನನಗೆ ನಾಚುಕೆಯಾಗುವುದು.

ಜಾಲಪ— ಇದರಲ್ಲಿ ಹಾಳು ನಾಚುಕೆಯೆಲ್ಲಿಂದ ಬಂತು? ಹಾಗೆ ಬಾಯಿಂದ ಹೇಳಲಿಕ್ಕಾಗದಿದ್ದರೆ ಪತ್ರ ಬರೆದು ತಿಳಿಸಿರಿ.

ರಮಾನಾಥನು ಆನಂದದಿಂದ ನೆಗೆದುಬಿದ್ದನು. ಎಷ್ಟು ಸರಳ ಉಪಾಯ? ಅವನಿಗೆ ಇದು ಇಷ್ಟು ಸಮಯವೂ ಹೊಳೆದೇ ಇರಲಿಲ್ಲ. ಹೇಳಿದನು—ಹಾಂ. ನಾಳೆಯೇ ನೀನೆಂದಂತೆ ಮಾಡುವೆನು.

ಜಾಲಪ— ಸರಿ, ನನ್ನನ್ನು ಕಳಿಸಿ ಬಂದು ಮತ್ತೆ ಬರೆಯಿರಿ.

ರಮಾ— ಏನು, ನಿಜವಾಗಿಯೂ ನೀನು ಹೋಗುವಿಯಾ? ಹಾಗಾ

ದರೆ ನನಗೆ ನೌಕರಿ ಸಿಕ್ಕಿದಂತೆಯೇ, ನಾನು ಪತ್ರ ಬರೆದಂತೆಯೇ! ಈ ವಿಷಯವೇ ದುಃಖದಲ್ಲಿ ಕಣ್ಣೀರಿಡುವುದೇ ಅಲ್ಲ, ನೌಕರಿಗಾಗಿ ಅಲೆದಾಡುವುದೇ? ಬೇಡ, ಈಗ ಹೋಗುವ ವಿಚಾರವನ್ನು ಬಿಟ್ಟು ಬಿಡು. ನೀನಿಲ್ಲದೆ ಯಾವುದಕ್ಕಾಗಿ ಇಲ್ಲಿ ಬಿದ್ದುಕೊಂಡು ಕೊಳೆಯುತ್ತಿರಲಿ? ಸ್ವಲ್ಪ ಆಚೆಗೆ ಸರಿ ನೋಡುವಾ. ಹಾಸುಗೆಯನ್ನು ಬಿಚ್ಚುತ್ತೇನೆ.

ಜಾಲಪಳು ಹಾಸುಗೆಯಿಂದ ಸ್ವಲ್ಪ ದೂರಕ್ಕೆ ಸರಿದು ಎಂದಳು— ನಾನು ಬೇಗನೇ ಹಿಂದೆ ಬರುವೆನು. ನಿಮ್ಮ ಬೆನ್ನ ಹಿಂದೆಯೇ ನಾನಿದ್ದೇನೆಂದು ಇಟ್ಟುಕೊಳ್ಳಿ.

ರಮಾನಾಥನು ಹಾಸುಗೆಯನ್ನು ಬಿಡಿಸುತ್ತ ಹೇಳಿದನು— ಅದಾಗದು ಖಂಡಿತಕ್ಕೂ ಆಗದು. ಅಲ್ಲಿ ನೀನು ನಿನ್ನ ಗೆಳತಿಯರ ನಡುವೆ ನಮ್ಮನ್ನು ಮರೆತೆಯಾದರೆ, ಇಲ್ಲಿ ನಮ್ಮ ಪ್ರಾಣಕ್ಕೆ ಬರುವುದು.

ಜಾಲಪಳು ಕೃತಜ್ಞತೆಯನ್ನು ಸೂಚಿಸುತ್ತ ಹೇಳಿದಳು— ನೀವು ಮಾತು ಮಾತಿನಲ್ಲಿ ನಾನು ಕಟ್ಟಿಟ್ಟು ಹಾಸುಗೆಯನ್ನು ಬಿಚ್ಚಿ ಹಾಕಿದಿರಿ. ಇಲ್ಲವಾದರೆ ನಾನಿಷ್ಟು ಹೊತ್ತಿಗೆ ಮನೆಯನ್ನು ಮುಟ್ಟುತ್ತಿದ್ದೆ. ಗಂಡಸರು ಮಾಟಗಾರರೆಂದು ಶಾಹಜಾದೆಯೆಂದುದು ನಿಜ. ಇಂದು ಬ್ರಹ್ಮ ಬಂದರೂ ನನ್ನ ನಿಶ್ಚಯವನ್ನು ಬಿಡುವುದಿಲ್ಲವೆಂದು ಮಾಡಿದ್ದೆ. ಆದರೆ ನೀವು ಎರಡೇ ಎರಡು ಮಿನಿಟುಗಳಲ್ಲಿ ನನ್ನ ಎಲ್ಲಾ ಬಯಕೆಯನ್ನು ಮಣ್ಣುಗೂಡಿಸಿದಿರಿ. ನಾಳೆ ಖಂಡಿತವಾಗಿಯೂ ಪತ್ರ ಬರೆಯಿರಿ, ಏನಾದರೂ ಹಣ ಹುಟ್ಟಿಸದೆ ಇಲ್ಲಿ ನಮ್ಮ ನಿರ್ವಾಹವಾಗುವಂತಿಲ್ಲ.

ರಮಾ— ನಾಳೆ ಏಕೆ? ಈಗಲೇ ಹೋಗಿ ಎರಡು ಮೂರು ಕಡೆಗಳಿಗೆ ಪತ್ರ ಹಾಕಿ ಬರುವೆನು.

ಜಾಲಪ— ಎಲೆ ಹಾಕಿಕೊಂಡು ಹೋಗಿರಲ್ಲ.

ರಮಾನಾಥನು ಎಲೆಯಡಿಕೆ ಹಾಕಿಕೊಂಡು ಗಂಡಸರ ಕೊಟಡಿಗೆ ಬಂದು ಪತ್ರ ಬರೆಯಲು ಕುಳಿತನು. ಆದರೆ ಏನನ್ನೋ ಯೋಚಿಸಿ ಎದ್ದು ಒಂದು ಕಡೆ ತೆರಳಿದನು. ಸತ್ತಿಯ ಸಪ್ರೇಮ ಆಗ್ರಹವು ಗಂಡನಿಂದ ಏನನ್ನು ಮಾಡಿಸಲಾರದು?

೯

ರಮಾನಾಥನ ಪರಿಚಿತರಲ್ಲಿ ರಮೇಶಬಾಬುಗಳೊಬ್ಬರು. ನಾಲ್ಕತ್ತರ ಮೇಲೆ ಪ್ರಾಯವಾಗಬಹುದಾದರೂ ತುಂಬಾ ರಸಿಕ ಜೀವ. ಚದುರಂಗದ ಆಟದ ಮೇಲಂತೂ ಎಲ್ಲಿಲ್ಲದ ಮನುಷಿ. ಅವರ ಪತ್ನಿಯು ಅವರ ಯೌವನ ದಲ್ಲಿಯೇ ತೀರಿಕೊಂಡಿದ್ದಳು. ಬಾಬುಗಳು ಎರಡನೆಯ ಮದುವೆ ಮಾಡಿ ಕೊಂಡಿರಲಿಲ್ಲ. ರಮಾನಾಥನು ಅವರ ಅಚ್ಚುಮೆಚ್ಚಿನ ಗೆಳೆಯರಲ್ಲೊಬ್ಬನು. ಇತ್ತ ಕೆಲವು ದಿನಗಳಿಂದ ಅವನಿಗೆ ಅವರ ಮನೆಗೆ ಹೋಗುವುದಾಗಿರಲಿಲ್ಲ. ಇಂದು ಅವರು ಸಿನೇಮಾಕ್ಕೆ ಹೊರಡುವ ಹೊತ್ತಿಗೆ ಸರಿಯಾಗಿ ಅಲ್ಲಿಗೆ ತಲುಪಿದನು.

ಅವನನ್ನು ಕಂಡೊಡನೆ ರಮೇಶ ಬಾಬುಗಳಿಗೆ ಚಲಚಿತ್ರವನ್ನು ಕಾಣುವ ಹುಮ್ಮಸ್ಸು ಕೆಳಗಿಳಿಯಿತು; ಚದುರಂಗದ ಹುರುಪೆದ್ದಿತು. ರಮಾನಾಥನು ಮಾತ್ರ ನೇರವಾಗಿ ತಾನು ಬಂದ ಉದ್ದೇಶವನ್ನು ಹೇಳಿಯೆ ಬಿಟ್ಟನು— ನಾನು ಈ ಮದುವೆ ಮಾಡಿಕೊಂಡು ಬಹಳ ಆಪತ್ತಿನಲ್ಲಿ ಬಿದ್ದಿದ್ದೇನೆ. ತಂದೆಯವರ ಹತ್ತಿರ ಕುಬೇರನ ಖಜಾನೆ ಇದ್ದಿದ್ದರೆ ಅದಾದರೂ ಒಂದು ಲೆಕ್ಕ. ಎಲ್ಲಾದರೂ ನೌಕರಿ-ಚಾಕರಿಯ ಭರವಸೆ ಇದೆಯೇ? ಹೇಳಿ.

ರಮೇಶ ಬಾಬುಗಳು ಚದುರಂಗದ ಸಾಮಗ್ರಿಗಳನ್ನು ತೆಗೆಯುತ್ತಾ ಎಂದರು—ನೋದಲು ಒಂದೆರಡು ಆಟವಾಗಲಿ. ಆ ಬಳಿಕ ಯೋಚಿಸುವ.

ಒಂದನೆಯ ಆಟದ ಬಳಿಕ ರಮೇಶಬಾಬುಗಳೆಂದರು— ಒಂದು ಜಾಗ ವಿದೆ. ಸಂಬಳ ಮಾತ್ರ ಸ್ವಲ್ಪ ಕಡಿಮೆ, ಅಂದರೆ ಮೂವತ್ತು ರೂಪಾಯಿಗಳು. ಆ ಬಣ್ಣ ಹಚ್ಚಿಕೊಳ್ಳುವ ಗಡ್ಡದ ಮುದುಕರಿಲ್ಲವೆ; ಅವರಿಂದ ಈಗ ಕೆಲಸ ನಡೆಯುವದಿಲ್ಲ. ಅವರ ಬದಲು ಬೇರೆ ಯಾರನ್ನಾದರೂ ನೇಮಿಸಬೇಕೆಂದಿ ದ್ದೇನೆ. ಅದು ನಿನಗೆ ಹೇಳಿಸಿದ ಹುದ್ದೆಯಲ್ಲವಾದರೂ, ಬೇಕಿದ್ದರೆ ಮಾಡಿ ಕೊಳ್ಳಬಹುದು.

ಹೀಗೆ ಆಟದ ನಡುವೆ, ಆಟ ಮುಗಿದ ಬಳಿಕ, ಚರ್ಚೆ ನಡೆಯುತ್ತಿತ್ತು. ಕೊನೆಗೊಮ್ಮೆ ಆಟವು ಮುಗಿಯಿತು. ರಾತ್ರಿ ಬಹಳವಾದುದರಿಂದ ರಮಾ ನಾಥನು ಅಂದು ಅಲ್ಲಿಯೇ ಉಳಿದನು.

ಮರುದಿನ ರಮೇಶಬಾಬುಗಳು ಎಂದಿನಂತೆ ಮುಂಜಾನೆ ನಸುಕಿನಲ್ಲಿ

ಎದ್ದು .ತಮ್ಮ ನೈಮಿತ್ತಿಕ ಕಾರ್ಯಗಳನ್ನೆಲ್ಲ ಪೂರೈಸಿ, ಒಂಭತ್ತುವರೆ ಗಂಟೆಗೆ ರಮಾನಾಥನನ್ನು ಎಬ್ಬಿಸಿದರು. ಅವನು ಅಲಸ್ಯದಿಂದ ಏಳಲೊಪ್ಪಲಿಲ್ಲ. ಅವರು ಊಟ ಮಾಡಿ ಬಂದು ಮುನಿಸಿಪಾಲಿಟಿಗೆ ಅರ್ಜಿ ಕೊಡಬೇಕಾದ ವಿಷಯವನ್ನೆತ್ತಿದ ಮೇಲೆ ಎದ್ದನು. ಬೇಗ ಬೇಗನೆ ಮುಖ ತೊಳೆದು, ಅವ ರೊಡನೆ ಹೊರಟನು.

ದಾರಿಯಲ್ಲಿ ರಮೇಶಬಾಬುಗಳೆಂದರು-- ರಾತ್ರಿ ಎಲ್ಲಿದ್ದಿಯೆಂದು ಮನೆ ಯವರು ಕೇಳಿದರೆ ಏನೆನ್ನುವಿ?

ರಮಾನಾಥ— ನಿಮ್ಮಲ್ಲಿದ್ದೆನೆನ್ನುವೆನು.

ರಮೇಶ— ಸರಿ, ಒಳ್ಳೆಯದಾಯಿತು. ನಮಗೂ ನಾಲ್ಕು ಬೈಗಳನ್ನು ಕೇಳಿಸು. ಆಮೇಲೆ ನಿನ್ನನ್ನು ಇಲ್ಲಿ ಕಾಲಿಡಲಿಕ್ಕೇ ಬಿಡುವುದಿಲ್ಲ.

ರಮಾನಾಥ— ನನ್ನನ್ನು ಅಂತಹ ಸ್ತ್ರೀ ಭಕ್ತನೆಂದೆಣಿಸಬೇಡಿ. ಅದು ಹೋಗಲಿ. ಅರ್ಜಿಯನ್ನು ಹಿಡಿದುಕೊಂಡು ನಾನು ಸಾಹೇಬರನ್ನು ಕಾಣಲು ಹೋಗಬೇಕೆ?

ರಮೇಶ— ಮತ್ತೆ, ಮನೆಯಲ್ಲಿ ಕೂತೇ ಕೆಲಸ ಸಿಗುತ್ತದೆಂದು ಮಾಡಿ ದಿಯಾ? ನಾನೂ ನೌಕರಿಗೆ ಸೇರುವಾಗ ನಿನ್ನಷ್ಟೇ ದೊಡ್ಡವನಿದ್ದೆ. ಮೊದಲ ಸಂದರ್ಶನದ ಸಮಯ ನನ್ನನ್ನು ಎಲ್ಲಿ ಗಲ್ಲಿಗೆ ಎರಿಸಲೊಯ್ಯುತ್ತಿದ್ದಾರೋ ಎಂಬಷ್ಟು ಭಯವಾಗಿತ್ತು.

ರಮಾನಾಥ— ನೀವು ಕೆಲಸಕ್ಕೆ ಸೇರಿ ಇಪ್ಪತ್ತು ವರುಷಗಳಾಗಿರ ಬಹುದಲ್ಲವೆ?

ರಮೇಶ— ಇಪ್ಪತ್ತೆ? ಪೂರಾ ಇಪ್ಪತ್ತೈದು ವರುಷಗಳು ಸಂದವು. ನನ್ನ ಹೆಂಡತಿಯ ದೇಹಾಂತ್ಯವಾಗಿಯೇ ಇಪ್ಪತ್ತು ವರುಷಗಳಾದವು.

ರಮಾ-- ನೀವು ಎರಡನೆಯ ಮದುವೆಯನ್ನೇಕೆ ಮಾಡಿಕೊಳ್ಳಲಿಲ್ಲ?

ರಮೇಶಬಾಬುಗಳು ನಗುತ್ತಾ ಹೇಳಿದರು — ಸಕ್ಕರೆಯನ್ನು ತಿಂದು ಬಾಯಿ ಚಪ್ಪರಿಸುತ್ತಿದ್ದವನಿಗೆ ಬೆಲ್ಲವು ರುಚಿಸುವುದೆ? ಅರಮನೆಯ ಸುಖ ವನ್ನು ಭೋಗಿಸಿದ ಮೇಲೆ ಗುಡಿಸಲು ಸುಖಕ್ಕೆ ಮನಸ್ಸೊಲಿಯುವುದೆ? ಪ್ರೇಮವು ಆತ್ಮವನ್ನು ತೃಪ್ತಿಸಿಗೊಳಿಸುತ್ತದೆ. ನಿನಗೆ ನನ್ನ ವಿಷಯ ಎಲ್ಲಾ ಗೊತ್ತು. ಈಗ ಹೇಗೂ ಮುದುಕನಾಗಿರುವೆನು. ಆದರೆ ನಿಜವಾಗಿ ಅನ್ನುತ್ತೇನೆ. ಈ ವಿಧುರ ಜೀವನದಲ್ಲಿ ನಾನು ಯಾವ ಸ್ತ್ರೀಯರನ್ನೂ ಕಣ್ಣಿತ್ತಿ ಕಂಡುದಿಲ್ಲ. ಎಷ್ಟೆಷ್ಟೋ

ಸುಂದರಿಯರನ್ನು ನೋಡಿದನು, ಹಲವರು ಒತ್ತಾಯಪಡಿಸಿದರು. ಆದರೆ ಎಂದೂ ವಿನಾಹದ ಇಚ್ಛೆಯುಂಟಾಗಲಿಲ್ಲ. ಆ ಪ್ರೇಮದ ಮಧುರಸ್ವೃತಿಯಲ್ಲಿ ನನಗೆ ಈಗಲೂ ಪ್ರೇಮದ ಸಜೀವ ಆನಂದವು ತುಂಬಿ ತುಳುಕುತ್ತಿದೆ.

ಹೀಗೆ ಮಾತನಾಡಿಕೊಳ್ಳುತ್ತ, ಇಬ್ಬರೂ ಆಫೀಸಿಗೆ ತಲುಪಿದರು.

೧೦

ರಮಾನಾಥನು ಆಫೀಸಿನಿಂದ ಮನೆಯನ್ನು ಮುಟ್ಟಿದಾಗ ನಾಲ್ಕು ಗಂಟೆ. ಮಳೆ ಬರುತ್ತಿದರೂ ಅವನು ಉದ್ದುದ್ದ ಕಾಲನ್ನಿಡುತ್ತ ನಡೆದೇ ಬಿಟ್ಟನು. ಅಂಗಿಯೆಲ್ಲ ಮಳೆ ನೀರಿನಿಂದ ತೊಯ್ದು ಹೋದರೂ ತನಗೆ ಕೆಲಸ ಸಿಕ್ಕಿದ ಶುಭಸಮಾಚಾರವನ್ನು ಅರುಹಬೇಕೆಂಬ ಆತುರತೆಯಲ್ಲಿ ಅದನ್ನವನು ಲೆಕ್ಕಿಸಲಿಲ್ಲ. ಮೂವತ್ತು ರೂಪಾಯಿಯಾದರೇನು? ಹುದ್ದೆ ಆದಾಯದ್ದು. ತಿಂಗಳೊಂದರ ಎಷ್ಟು ರೂಪಾಯಿಗಳನ್ನುಳಿಸಿದರೆ, ಜಾಲಪಳ ಚಂದ್ರಹಾರ ವನ್ನು ಮಾಡಿಸಬಹುದೆಂದು ಲೆಕ್ಕ ಹಾಕುತ್ತಿದ್ದನು. ಐವತ್ತು-ಅರುವತ್ತು ಉಳಿದರೂ ಬರಿಯ ಐದು ವರ್ಷಗಳಲ್ಲಿ ಜಾಲಪಳ ಮೈತುಂಬ ಆಭರಣಗಳನ್ನು ಹೇರಬಹುದು. ಯಾವ ಒಡವೆಗೆ ಎಷ್ಟು ಖರ್ಚು ತಗಲಬಹುದೆಂಬದನ್ನೂ ಆಗಲೇ ಎಣಿಸಿಕೊಳ್ಳುತ್ತಿದ್ದನು. ಮನೆಯೊಳಹೊಕ್ಕು ಬಟ್ಟೆ ಬದಲಿಸದೆಯೇ ಜಾಲಪಳ ಕೊಠಡಿಯತ್ತ ನಡೆದನು.

ಅವನನ್ನು ಕಾಣುತ್ತಲೇ ಜಾಲಪಳೆಂದಳು—ಇಂದು ಹೇಗೆ ಒದ್ದೆಯಾದಿರಿ? ರಾತ್ರಿ ಎಲ್ಲಿದ್ದಿರಿ?

ರಮಾನಾಥನೆಂದನು—ಬೇರೇನು? ಕೆಲಸ ಹುಡುಕಿಕೊಂಡು ಹೋಗಿದ್ದೆ. ಈಗ ಸೀದಾ ಮುನಿಸಿಪಲ್ ಆಫೀಸಿನಿಂದಲೇ ಬರುತ್ತಿದ್ದೇನೆ. ಅಲ್ಲಿಯ ಒಂದು ಸ್ಥಳ ದೊರಕಿದೆ.

ಜಾಲಪಳು ಕುಣಿದು ಜಿಗಿದಳು—ನಿಜವೆ! ಎಷ್ಟು ರೂಪಾಯಿಗಳು?

ರಮಾನಾಥನಿಗೆ ನಿಜವಿದ್ದು ದನ್ನು ಹೇಳಲು ಕೂಡ ಸಂಕೋಚವಾಯಿತು. ಮೂವತ್ತೆಂದು ಹೇಳುವುದು ಅಪಮಾನದ ಮಾತು. ಹೆಂಡತಿಯ ಕಣ್ಣುಗಳಲ್ಲಿ ತುಚ್ಛನೆಂದು ಕಾಣಿಸಿಕೊಳ್ಳಬೇಕೆಂದು ಯಾರಿಗೆ ಆಸೆ ಇದ್ದೀತು? ಹೇಳಿದನು—ನೊದಲು ನಾಲ್ವತ್ತು ಸಿಗುವುದು; ಆದರೆ ಬೇಗನೇ ಹೆಚ್ಚುವ ಸಂಭವವಿದೆ. ಕೆಲಸ ತುಂಬಾ ಆದಾಯದ್ದು.

ಜಾಲಪಳು ಅವನಿಗೆ ಹೆಚ್ಚು ಸಂಬಳದ ಕೆಲಸ ಸಿಕ್ಕಬಹುದೆಂದು ಭಾವಿಸಿದ್ದಳು. ಈಗ ನಿರಾಶಳಾಗಿ ಎಂದಳು—ನಾಲ್ವತ್ತೊಂದೇನಾಗುವುದು ಮಣ್ಣು ? ಒಂದು, ಐವತ್ತು-ಅರುವತ್ತು ಇದ್ದಿದ್ದರಾದರೂ ಒಂದು ಲೆಕ್ಕ.

ರಮಾನಾಥ— ನೂರು ರೂಪಾಯಿಯ ಸ್ಥಳವೂ ಸಿಗುತ್ತಿರಲಿಲ್ಲವೆಂದಲ್ಲ. ಆದರೆ ಈ ಕೆಲಸದಲ್ಲಿ ಅಧಿಕಾರ ಹೆಚ್ಚು, ಸುಖವೂ ಇದೆ. ಸಂಬಳವನ್ನು ಬಿಟ್ಟು ಮೇಲೆ ಐವತ್ತು-ಅರವತ್ತು ರೂಪಾಯಿಗಳ ಆದಾಯವೂ ಇದೆ.

ಜಾಲಪ— ಓ! ಹಾಗಾದರೆ ನೀವು ಲಂಚಕ್ಕೆ ಕೈಯೊಡ್ಡುವಿರಾ ? ಬಡವರ ಕೊರಳನ್ನು ಹಿಚುಕುವಿರಾ ?

ರಮಾನಾಥ ನಗುತ್ತ ಹೇಳಿದನು— ಇಲ್ಲ ಪ್ರಿಯೇ, ಇಲ್ಲ. ಅಲ್ಲಿ ಬಡವರ ಕೊರಳನ್ನಿರಿಯಬೇಕಾಗಿಲ್ಲ. ದೊರೆನ ಹಣವೆಲ್ಲ ದೊಡ್ಡ ದೊಡ್ಡ ಸಾಹುಕಾರರದು ; ಇಷ್ಟೊಂದು ಹಣದಿಂದ ಅವರ ಕೊರಳು ಮುರಿವಂತಿಲ್ಲ. ತಮ್ಮ ಕೆಲಸ ಆದಷ್ಟು ಬೇಗನೇ ಆಗಬೇಕೆಂಬ ಇರಾದೆಯಿಂದ ಅವರು ಕಾಲು ತಿಕ್ಕಲಿಕ್ಕೂ ತಯಾರು, ಕೈ ಬಿಸಿ ಮಾಡುವಂತಿರಲಿಲ್ಲವಾದರೆ ? ಬೆಳಗ್ಗೆ ಬಂದವರನ್ನು ಸಾಯಂಕಾಲದ ತನಕ ಕಾಯುವಂತೆ ಮಾಡುವ ಅಧಿಕಾರ ನನಗಿದೆ.

ಜಾಲಪಳಿಗೆ ಈಗ ಸಂತೋಷವಾಯಿತು. ಹೇಳಿದಳು — ಹಾಂ, ಹಾಂ ! ಸರಿ, ಹಾಗಾದರೆ ಬಡವರ ಕೆಲಸವನ್ನು ಹಾಗೆಯೇ ಪುಕ್ಕಟೆ ಮಾಡಿ ಕೊಡುವಿರಲ್ಲವೆ ?

ರಮಾನಾಥ— ಮತ್ತೆ ಮಾಡದಿರುತ್ತೇನೆಯೆ ?

ಜಾಲಪ— ತಾಯಿಯವರ ಹತ್ತಿರ ಹೇಳಲಿಲ್ಲವೆ ? ಹೋಗಿ ಹೇಳಿರಿ. ನನಗಂತೂ ಇದರಲ್ಲಿ ಎಲ್ಲಕ್ಕೂ ಹೆಚ್ಚಿನ ಸಂತೋಷವೆಂದರೆ, ಇನ್ನು ನನಗೂ ಈ ಮನೆಯಲ್ಲಿ ಒಂದು ಅಧಿಕಾರವಿದೆಯಲ್ಲ ಎಂದು. ಇನ್ನು ನನಗೂ ಇಲ್ಲಿ ಸ್ಥಾನಮಾನವಿದೆ ಎಂಬುದನ್ನವರಿಗೆ ತೋರಿಸಿಕೊಡುವೆನು.

ರಮಾನಾಥ— ಆಯಿತು, ಹೇಳಿಬರುವೆನು. ಆದರೆ ಅವರೊಡನೆ ಸಂಬಳ ಇಷ್ಟತ್ತಿಂದೇ ಹೇಳುವೆನು.

ಜಾಲಪಳು ಉಲ್ಲಸಿತಳಾಗಿ ಹೇಳಿದಳು— ಸರಿ. ಹಾಗೆಯೇ ಮಾಡಿ. ಹದಿನೈದೆಂದು ಹೇಳಿದರೂ ಸಾಕು. ಆ ಅತಿರಿಕ್ತ ಆದಾಯದ ಪ್ರಸ್ತಾಪವೇ ಬೇಡ. ಅದನ್ನೆಲ್ಲ ಅವರು ಲೆಕ್ಕ ಹಾಕದಿರಲಿಕ್ಕಿಲ್ಲವೆಂದೆಣಿಸುವಾ. ಆದರೂ ನಾನಾಗಿ ಹೇಳುವುದು ಬೇಡ. ಪ್ರಥಮತಃ ನಾನು ಚಂದ್ರಹಾರ

ಮಾಡಿಸುವೆನು.

ಅಷ್ಟರಲ್ಲಿ ಅಂಚೆ ಜವಾನನು ಬಂದು ಪಾಸಪಲ್ಲೊಂದನ್ನು ಕೊಟ್ಟು ಹೋದನು. ಅದು ದೀನದಯಾಳರಿಂದ ಬಂದಿತ್ತು. ದೇವವಾರದ ಪೆಟ್ಟಿಗೆಯನ್ನು ಒಡೆದು ನೋಡಿದಾಗ ಅದರೊಳಗೆ ಮಿನುಗುತ್ತಿತ್ತು—ಚಂದ್ರಹಾರ! ರಮಾನಾಥನು ಅದನ್ನು ತೆಗೆದು ನೋಡಿ, ನಕ್ಕು ಹೇಳಿದನು — ನೋಡಿ ಜಾಲಪಾ, ದೇವರು ನಿನ್ನ ಮೊರೆಯನ್ನು ಕೇಳಿದನೆಂದಾಯಿತು. ಹಾರವೇನೋ ಬಹಳ ಚೆನ್ನಾಗಿದೆ.

ಜಾಲಪಳು ಕುಂಠಿತ ಸ್ವರದಲ್ಲೊಂದಳು — ನನ್ನ ತಾಯಿಗೆ ಇದೇನು ತಲೆಗೆ ಹತ್ತಿತೋ ದೇವರೇ ಬಲ್ಲ, ತನ್ನ ಹಾರವನ್ನೆ ಕಳಿಸಿರುವರು. ಆದರೆ ನಾನು ಇದನ್ನು ಮುಟ್ಟೋದೇ ಇಲ್ಲ. ಟಿಪ್ಪಾಲು ಕಟ್ಟಿ ತೆರೆದಿದ್ದರೆ ಈಗಲೇ ಇದನ್ನು ಹಿಂದೆ ಮಾಡಿ ಬನ್ನಿ.

ರಮಾನಾಥನು ವಿಸ್ಮಿತನಾಗಿ ಹೇಳಿದನು— ಎಲಾ, ಇದೆಂಥ ಮಾತನ್ನಾ ಡುತ್ತಿದ್ದೀಯೇ? ಅವರು ಕೋಪಿಸಿಕೊಳ್ಳುವುದಿಲ್ಲವೆ?

ಜಾಲಪಳು ಮೂಗು ಮುರಿದುಕೊಂಡು ಹೇಳಿದಳು— ನಾನು ಅವರ ಕೃಪೆ ಇಲ್ಲದೆಯೂ ಜೀವಿಸಬಲ್ಲೆನು. ಇಷ್ಟು ದಿವಸ ಕಳೆದ ಮೇಲೆ ನನ್ನ ವಿಷಯದಲ್ಲಿ ಕರುಣೆ. ನಾನು ಮನೆಯಿಂದ ಹೊರಟು ಬರುವಾಗ ಬಂದಿರಲಿಲ್ಲ ದಯೆ, ಈಗ ಅಕಾಲದಲ್ಲಿ ಬಂದಿದೆ. ಅವರ ಒಡವೆ ಅವರಿಗೇ ಇರಲಿ. ನಮಸ್ಕಾರ. ನನಗೆ ಯಾರು ಕರುಣೆಯ ಅಪೇಕ್ಷೆಯೂ ಇಲ್ಲ. ಈಗ ಅವಳಿಗೆ ಉಟ್ಟು-ತೊಟ್ಟು ಶೃಂಗಾರ ಮಾಡಿಕೊಳ್ಳುವ ಕಾಲ. ನಾನೇಕೆ ಅವಳ ವಿಭವಕ್ಕೆ ಅಡ್ಡಿ ಬರಲಿ? ನೀವು ಕ್ಷೇಮವಾಗಿದ್ದರೆ ನನಗೆ ಒಡವೆಗಳಿಗೇನೂ ಕೊರತೆ ಬರಲಿಕ್ಕಿಲ್ಲ. ಜಾಲಪಳಿಗೆ ಅವರ ಆಭರಣದ ಬಯಕೆಯಿಂದ ಅನ್ನ ಸೇರದೆ ಇಲ್ಲ ಎಂಬುದನ್ನು ತಾಯಿಗೆ ತೋರಿಸಿ ಕೊಡುವೆನು.

ರಮಾನಾಥನು ಸಮಾಧಾನಗೊಳಿಸುತ್ತ ಹೇಳಿದನು— ನನಗೆ ತಿಳಿದ ಮಟ್ಟಿಗೆ ಹೇಳುವುದಾದರೆ ನೀನು ಈ ಹಾರವನ್ನು ಸ್ವೀಕರಿಸದಿದ್ದರೆ, ಅವರಿಗೆ ತುಂಬಾ ದುಃಖವಾಗುವುದು. ಯೋಚಿಸಿ ನೋಡು. ನಿನ್ನನ್ನು ಕಳಿಸಿ ಕೊಡುವಾಗ ಕೊಡದಿದ್ದು ಒಳ್ಳೆಯದಾಯಿತಲ್ಲವೆ? ಇಲ್ಲವಾದರೆ ಎಲ್ಲದರೊಟ್ಟಿಗೆ ಇದೂ ಹೋಗುತ್ತಿತ್ತು ನೋಡು.

ಜಾಲಪ—ಇಲ್ಲ, ನಾನಿದನ್ನು ಮುಟ್ಟಲಾರೆ, ಇದು ನನ್ನ ನಿಶ್ಚಯ.

ರಮಾ— ಯಾಕೆಂದು ಈ ನಿಶ್ಚಯ ?

ಜಾಲಪ— ನನ್ನಿಷ್ಟು.

ರಮಾ— ಈ ನಿನ್ನ ಇಷ್ಟಕ್ಕೆ ಏನಾದರೂ ಕಾರಣ ಬೇಡವೆ ?

ಜಾಲಪಳು ಕಟ್ಟಿಬರುವ ಸ್ವರದಲ್ಲೆಂದಳು — ಕಾರಣವೇ? ತಾಯಿ ಇದನ್ನು ಸಂತೋಷದಿಂದ ಕೊಡುತ್ತಿಲ್ಲ. ಇದನ್ನು ಕಳಿಸಿಕೊಡುವ ಹೊತ್ತು ಎಷ್ಟು ಅತ್ತಳೋ ಏನೋ. ನಾವು ಹಿಂದೆ ಕಳಿಸಿದಾಗ ಆಕೆಗೆ ನಿಜವಾದ ಹಾರ್ದಿಕ ಆನಂದವಾಗುವುದೆಂಬುದರಲ್ಲಿ ಸಂದೇಹವಿಲ್ಲ. ಕೊಡುವವನ ಹೃದಯವನ್ನು ನೋಡಬೇಕು. ಪ್ರೇಮದಿಂದ ಒಂದು ಉಂಗುರವನ್ನು ಕೊಟ್ಟರೂ ಅದನ್ನು ಎರಡು ಕೈಗಳಿಂದ ತೆಗೆದುಕೊಂಡೇನು. ಹಾಗಲ್ಲದೆ ಮನಸ್ಸನ್ನು ಕಲ್ಲು ಮಾಡಿ ಲೋಕಮರ್ಯಾದೆಗೋಸ್ಕರವೋ, ಯಾರ ಒತ್ತಾಯದ ಸಲುವಾಗಿಯೋ, ಕೊಟ್ಟರೆ ಅದು ಕೊಟ್ಟಂತಾಗುವುದೆ? ನಾನು ಯಾರ ದಾನವನ್ನೂ ಸ್ವೀಕರಿಸುವವಳಲ್ಲ; ಅದು ಬೇಕಾದರೆ ಸ್ವಯಂ ಮಾತೆಯಿಂದಲೆ ಬಂದಿರಲಿ !

ಜಾಲಪಳಿಗೆ ಮಾತೆಯ ಮೇಲಿದ್ದ ಈ ತೀವ್ರದ್ವೇಷವನ್ನು ನೋಡಿ ರಮಾನಾಥನ ಬಾಯಿ ಮುಚ್ಚಿಹೋಯಿತು. ಮಂಚದಿಂದೇಳುತ್ತಾ ಹೇಳಿದನು—ತಾಯಿಗೂ ತಂದೆಗೂ ತೋರಿಸಿ ತರುವೆನು. ಒಂದು ಮಾತು ಅವರನ್ನೂ ಕೇಳಿ ನೋಡುನಾ.

ಜಾಲಪಳು ಹಾರವನ್ನು ಅವನ ಕೈಯಿಂದ ಒಮ್ಮೆಲೇ ಎಳೆದುಕೊಂಡು ಹೇಳಿದಳು— ಅವರನ್ನು ಕೇಳಲು ಅವರು ನನಗೇನಾಗಬೇಕು? ಒಂದೇ ಮನೆಯಲ್ಲಿದ್ದೇವೆ ಎಂದಿಷ್ಟೆ ನನಗೂ ಅವರಿಗೂ ಇರುವ ಸಂಬಂಧ. ನನ್ನನ್ನು ವರು ಯಾವಾಗ ಪರಿಗಣಿಸುವುದಿಲ್ಲವೋ, ನಾನಾದರೂ ಅವರನ್ನು ಲೆಕ್ಕಿಸುವುದಿಲ್ಲ.

ಹೀಗೆ ಹೇಳುತ್ತಾ ಅವಳು ಹಾರವನ್ನು ಅದೇ ವೆಟ್ಟಿಗೆಯಲ್ಲಿ ಹಾಕಿ ಬಟ್ಟಿಯನ್ನು ಸುತ್ತಿ ಹೊಲಿಯತೊಡಗಿದಳು. ರಮಾನಾಥನು ಹೆದರುತ್ತ ಹೆದರುತ್ತಾ ಹೇಳಿದನು— ಇಷ್ಟು ಅವಸರವೇನು ? ನಾಲ್ಕೈದು ದಿನಗಳಲ್ಲಿ ಕಳಿಸುವ. ಅವರಿಗೂ ಸ್ವಲ್ಪ ಸಮಾಧಾನವಾಗುವುದು.

ಇವನ್ನು ಕೇಳಿ ಜಾಲಪಳು ಕಠೋರ ನೇತ್ರಗಳಿಂದ ಅವನನ್ನು ನೋಡಿ ಹೇಳಿದಳು— ಇದನ್ನು ಹಿಂದೆ ಕೊಡದೆ ನನಗೆ ನಿಜ ಬರಲಿಕ್ಕಿಲ್ಲ. ಇದನ್ನಿಟ್ಟು

ಕೊಂಡರೆ ನನ್ನ ದೆಯಲ್ಲಿ ಮುಳ್ಳುಗಳೆದ್ದಾವು. ಹುಂ, ಪಾರ್ಸಲು ತಯಾರಾಯಿತು. ತೆಗೆದುಕೊಂಡು ಹೋಗಿ.

ರಮಾನಾಥನು ಸಿದ್ಧವಾದ ಪಾರ್ಸಲನ್ನು ಹಿಡಿದುಕೊಂಡು ಬೇಸರದಿಂದ ಕೆಳಗೆ ಹೋದನು.

೧೧

ದಯಾನಾಥ ಮಹಾಶಯರಿಗೆ ಮಗನು ಕೆಲಸಕ್ಕೆ ಸೇರಿರುವನೆಂಬುದನ್ನು ಕೇಳಿ ತುಂಬಾ ಹರ್ಷವಾಯಿತು. ಮದುವೆಯಾದ ಕೂಡಲೇ ಮಗನು ಈ ರೀತಿ ಚೇತರಿಸಿಕೊಂಡಾನೆಂದು ಅವರೇಣಿಸಿರಲಿಲ್ಲ. ಹೇಳಿದರು — ಸ್ಥಳವೇನೋ ಒಳ್ಳೆಯದೆ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಇದಕ್ಕಿಂತ ಮೇಲಿನ ಹುದ್ದೆಯೂ ದೊರಕೇತು. ಬೇರೆಯವರ ಹಣವನ್ನು ಹೀನನೆಂದು ತಿಳಿದು ಜೀವಿಸಬೇಕೆಂದಿಷ್ಟೆ ನನ್ನ ಉಪದೇಶ.

ರಮಾನಾಥನು ಮನಸ್ಸಿನಲ್ಲಿ ತಂದೆಗೆ ಹೀಗನ್ನಬೇಕೆಂದು ತೋರಿತು--- ನಿಮ್ಮ ಉಪದೇಶವು ನನಗೆ ಇರಲಿ, ಅದು ನನಗನುಕೂಲವಾಗಿಲ್ಲ. ಆದರೂ ನಾನು ಅಷ್ಟು ನಿರ್ಲಜ್ಜನಲ್ಲ.

ದಯಾನಾಥರು ಮತ್ತೆ ಹೇಳಿದರು--- ಆ ಸ್ಥಳ ಮೂವತ್ತು ರೂಪಾಯಿ ಗಳದಿತ್ತು. ನಿನಗೆ ಇಪ್ಪತ್ತೇ ಸಿಕ್ಕುವುದು ಹೇಗೆ ?

ರಮಾನಾಥ— ಹೊಸಬನಿಗೆ ಪೂರಾ ಸಂಬಳವನ್ನು ಕೊಡುತ್ತಾರೆಯೇ ? ಒಂದಾರು ತಿಂಗಳಲ್ಲಿ ಬಹುಶಃ ಹೆಚ್ಚುಬಹುದು. ಕೆಲಸ ತುಂಬಾ ಇದೆ.

ದಯಾನಾಥ— ನೀನು ತರುಣನು. ಕೆಲಸಕ್ಕೆ ಹೆದರಬಾರದು.

ರಮಾನಾಥನು ಮರುದಿನ ಹೊಸ ಸೂಟನ್ನು ಮಾಡಿಸಿದನು. ಫೇಶನ್ ನ್ನಿನ ಎಷ್ಟೋ ವಸ್ತುಗಳನ್ನು ಕೊಂಡನು. ಮಾವನ ಮನೆಯಲ್ಲಿ ಸಿಕ್ಕಿದ ರೂಪಾಯಿಗಳಲ್ಲಿ ಸ್ವಲ್ಪ ಉಳಿದಿತ್ತು. ಕಡಮೆಯಾದುದನ್ನು ಗೆಳೆಯರ ಕೈಯಿಂದ ಕೊಂಡು ಭರ್ತಿ ಮಾಡಿಕೊಂಡನು. ತನ್ನ ಖಾದೀ ಉಡುಪಿನಿಂದ ಆಫೀಸಿನವರ ಕಣ್ಣನ್ನೆಲ್ಲಾ ಸೆಳೆಯಲಾಶಿಸುತ್ತಿದ್ದನು. ತನ್ನ ಪ್ರಭಾವವನ್ನಲ್ಲಿ ಬೀರಬೇಕೆಂದಿದ್ದನು. ಸಂಬಳವೆಷ್ಟೆಂದು ಯಾರೂ ಕೇಳುವುದಿಲ್ಲ. ಲೇವಾ ದೇವಿಗೆ ಬರುವ ಮಂದಿ ತನ್ನನ್ನು ಕಂಡು ಬೆಚ್ಚಿ ಬೀಳಬೇಕು. ಸರಿಯಾದ ಆಡಂಬರವಿದ್ದರೇನೇ ಒಳ್ಳೆಯ ಆದಾಯವೂ ಲಭಿಸಿತೆಂದು ಆತನ ಎಣಿಕೆ.

ಮಾರ್ಗದಲ್ಲಿ ಸಾಮಾನ್ಯ ವೋಲೀಸನೊಬ್ಬನು ನಿಂತಿದ್ದರೆ ನಾಲಕ್ಕಣೆಯಲ್ಲೇ ಮುಗಿಸಬಹುದು. ಅವನ ಸ್ಥಳದಲ್ಲಿ— ಸಾರ್ಜಂಟಿನೊಬ್ಬನು ಬಂದರೆ ನಾಲಕ್ಕಣೆಯಲ್ಲಿ ಕೆಲಸ ತೀರಿಸೋಣವೆಂದು— ಯಾರಿಗೆ ಕಂಡಿತು? ಚಿಂದಿ ಬಟ್ಟೆಯ ಭಿಕಾರಿಗೆ ಹೊರಡಲು ಸನ್ನೆ ಮಾಡಿದರೆ ಸಾಕು. ಆದರೆ ರೇಶ್ಮಿ ವಸ್ತ್ರಧಾರಿಯಾದ ಸಾಧುವನ್ನು ಹಾಗೆ ಕಳುಹಿಸಲಾಗುವುದೇ ವೇಷಕ್ಕೂ ಭಿಕ್ಷೆಗೂ ಸನಾತನ ಕಾಲದಿಂದಲೂ ನಂಟು ಉಂಟೇ ಉಂಟು.

ಮೂರನೆಯ ದಿನ ರಮಾನಾಥನು ಕೋಟು ಪ್ಯಾಂಟುಗಳನ್ನು ಧರಿಸಿ ಹ್ಯಾಟನ್ನಿಟ್ಟುಕೊಂಡು ಹೊರಟಾಗ ಅವನ ಚಂದವನ್ನೇನೆಂದು ಹೇಳುವುದು! ಪೇದೆಗಳು ಬಗ್ಗಿ ಬಗ್ಗಿ ನಮಸ್ಕರಿಸಿದರು. ರಮೇಶಬಾಬುಗಳನ್ನು ನೋಡಿ ಅವನು ಚಾರ್ಜು ತೆಗೆದುಕೊಳ್ಳಲು ಹೋದನು. ಜಗಲಿಯಲ್ಲಿ ಒಂದು ಪೆಟ್ಟಿಗೆಯ ಮೇಲೆ ತನ್ನ ಲೆಖ್ವದ ಪುಸ್ತಕವನ್ನಿಟ್ಟುಕೊಂಡು ಅವರು ಕೂತ ಕೊಳಕು ಚಾಪೆಯ ಮೇಲೆ ಕುಳಿತುಕೊಳ್ಳಲೂ ರಮಾನಾಥನಿಗೆ ಅಸಹ್ಯವಾಯಿತು. ಅವನು ರಮೇಶಬಾಬುಗಳಲ್ಲಿಗೆ ಬಂದು ಕುರ್ಚಿ ಮೇಜುಗಳನ್ನು ಕಳುಹಿಸಿಕೊಡಲು ಹೇಳಿದನು. ರಮೇಶಬಾಬುಗಳು ನಗುತ್ತಾ “ಕುರ್ಚಿ ಮೇಜುಗಳನ್ನು ಕಳಿಸಿದರು. ಮುದಿ ಕರಣಿಕರು ತಮ್ಮ ಚಾರ್ಜನ್ನು ಕೊಟ್ಟುಬಿಟ್ಟರು. ಆ ಚಾರ್ಜು ಕೊಡುವುದರಲ್ಲಿ ಇದ್ದುದಾದರೂ ಏನು? ಬರೇ ಇಂದಿನ ಲೆಖ್ವವನ್ನಷ್ಟು ತಿಳಿಸಿದರಾಯಿತು.” ಯಾವ ಜೀನಸಿನ ಮೇಲೆ ಯಾವದರಲ್ಲಿ ಸುಂಕವಸೂಲು ಮಾಡಬೇಕೆಂದು ನೋಡಿಕೊಳ್ಳಲು ಒಂದು ಪಟ್ಟಿಯಿದ್ದಿತು. ರಮಾನಾಥನು ಅರ್ಧ ತಾಸಿನಲ್ಲಿ ತನ್ನ ಕೆಲಸದ ಸಂಪೂರ್ಣ ಅರಿವನ್ನೆಲ್ಲ ಮಾಡಿಕೊಂಡನು. ಆ ಮುದಿಯನಿಗೆ ತಾನು ಮೂವತ್ತು ವರುಷಗಳ ವರೆಗೆ ಕೆಲಸ ಮಾಡಿಕೊಂಡಿದ್ದ ಸ್ಥಳವನ್ನು — ಕೀರ್ತಿ ಹಣಗಳೆಡನ್ನೂ ಸಂಪಾದಿ ಕೊಟ್ಟಂತಹ ಜಾಗವನ್ನು ಬಿಟ್ಟು ಹೋಗುವುದಕ್ಕೆ ಕಡು ದುಃಖವಾಯಿತು. ಚಾರ್ಜನ್ನು ವಹಿಸಿಕೊಟ್ಟು ಅವರು ಬೀಳ್ಕೊಳ್ಳುವ ಸಮಯ ರಮಾನಾಥನು ಮೆಟ್ಟಿಲವರೆಗೆ ಅವರ ಸಂಗಡಲೇ ಬಂದನು. ಖಾನ್‌ಸಾಹೇಬರು ಇವನ ನಮ್ರತೆಯನ್ನು ಕಂಡು ಪ್ರಸನ್ನರಾದರು, ಮುಗುಳ್ಳುತ್ತಾ ಹೇಳಿದರು — ಪ್ರತಿಯೊಂದು ವಸ್ತುವಿನ ಮೇಲೆ ಒಂದಾಣೆ ಹೇಗೂ ಸಿಗುತ್ತದೆ. ಜನರು ಸಂತೋಷದಿಂದ ಕೊಡುತ್ತಾರೆ. ನೀವು ಶ್ರೀಮಂತರು. ಹೌದು. ಆದರೆ ರೂಢಿಯನ್ನು ಕೆಡಿಸಬೇಡಿರಿ. ಏಕೆಂದರೆ ರೂಢಿ, ಒಮ್ಮೆ ಬಿಟ್ಟು ಹೋದರೆ ಮತ್ತೆ ಅದನ್ನು ಜಾರಿಗೆ

ತರುವುದು ಕಷ್ಟ ಸಾಧ್ಯ. ಈ ಒಂದಾಣೆಯಲ್ಲಿ ಸರಿ ಅರ್ಧ ಪೇದೆಗಳ ಪಾಲು. ರಮೇಶಬಾಬುಗಳ ಸ್ಥಾನದಲ್ಲಿ ಮೊದಲು ಇದ್ದವರು ಐವತ್ತು ರೂಪಾಯಿ ತಿಂಗಳೊಂದರ ಮಾಡುತ್ತಿದ್ದರು. ಇವರು ಮಾತ್ರ ಏನೂ ಕೇಳುವುದಿಲ್ಲ.

ರಮಾನಾಥನು ಅರುಚಿಯನ್ನು ಪ್ರಕಟಿಸುತ್ತಾ ಎಂದನು— ಹೊಲಸು ಕೆಲಸ! ನಾನು ನಿರ್ವಂಚನೆಯಿಂದ ಕೆಲಸ ಮಾಡಬೇಕೆಂದಿರುವೆನು.

ನಗುತ್ತಾ ಮುದಿಸಾಹೇಬರೆಂದರು— ಈಗ ಹೊಲಸೆಂದು ತೋರುತ್ತದೆ. ಮುಂದಕ್ಕೆ ಇದರಲ್ಲಿಯೇ ರುಚಿ ಬರುವುದು.

ಖಾನ್ ಸಾಹೇಬರನ್ನು ಕಳುಹಿಸಿ ರಮಾನಾಥನು ಒಂದು ಕುರ್ಚಿಯನ್ನು ತರಿಸಿ ಅದರ ಮೇಲೆ ಕುಳಿತನು. ಒಬ್ಬ ಪೇದೆಯನ್ನು ಕರೆದು ಹೇಳಿದನು— ಎಲ್ಲರನ್ನೂ ಜಗುಲಿಯಿಂದ ಕೆಳಕ್ಕಿಳವಂತೆ ಹೇಳು. ಒಬ್ಬೊಬ್ಬರಾಗಿ ಕ್ರಮದಂತೆ ನಂಬರು ಪ್ರಕಾರ ಬರಲಿ. ಒಂದು ಕಾಗದದ ಮೇಲೆ ಎಲ್ಲರ ಚೆಸರನ್ನು ಸಾಲಾಗಿ ಬರೆದುಕೊಂಡಿರು.

ಎರಡು ತಾಸುಗಳಿಂದ ಅಲ್ಲಿ ಕಾಯುತ್ತಿದ್ದ ಒಬ್ಬ ವ್ಯಾಪಾರಿ ಎಂದನು— ಹೌದು ಸ್ವಾಮೀ! ಇದು ಒಳ್ಳೆಯ ಕ್ರಮ.

ರಮಾನಾಥ— ಮೊದಲು ಬಂದವರ ಕೆಲಸ ಮೊದಲು ಆಗಬೇಕು. ಉಳಿದವರು ತಮ್ಮ ನಂಬರು ಬರುವ ವರೆಗೆ ಹೊರಗೆ ನಿಂತಿರಬೇಕು. ಎಲ್ಲರಿಗೂ ಹಿಂದಿನವರು ನುಗ್ಗಿಕೊಂಡು ಮುಂದೆ ಬರುವುದು, ಮೊದಲು ಬಂದವನು ಮುಖ ಮುಖ ನೋಡುವುದು, ಹೀಗಾಗಕೂಡದು.

ಹಲವು ವ್ಯಾಪಾರಿಗಳು ಒಟ್ಟಿಗೆ ಹೇಳಿದರು— ಹೌದು, ಸ್ವಾಮೀ! ಈ ವ್ಯವಸ್ಥೆಯಾದರೆ ಬಹಳ ಒಳ್ಳೆಯದು. ನುಗ್ಗಾಟದಲ್ಲಿ ಹೊತ್ತು ವ್ಯರ್ಥವಾಗಿ ಕಳೆಯುವುದು.

ತನ್ನ ಅಧಿಕಾರವನ್ನು ಜಮಾಯಿಸಲು ರಮಾನಾಥನಿಗೆ ಇದಕ್ಕಿಂತ ಹೆಚ್ಚಿನ ನಿಯಂತ್ರಣದ ಅವಶ್ಯಕತೆ ಬೀಳಲಿಲ್ಲ. ವಣಿಕಸಮಾಜದಲ್ಲಿ ಅಂದೇ ಅವನ ಹೊಗಳಿಕೆಗೆ ಅರಂಭವಾಯಿತು. ದೊಡ್ಡ ಕಾಲೇಜಿನ ಪ್ರೊಫೆಸರರಿಗೆ ಕೂಡಾ ತನ್ನ ಜೀವಮಾನವಿಡೀ ಇಷ್ಟು ಪ್ರಶಂಸೆ ದೊರಕದು.

ನಾಲಠಾರು ದಿನಗಳ ಅನುಭವದಿಂದಲೇ ರಮಾನಾಥನಿಗೆ ಈ ವಹಿವಾಟಿನ ಎಲ್ಲಾ ವರಸೆಗಳೂ ತಿಳಿದುಹೋದುವು. ಖಾನ್ ಸಾಹೇಬರಿಗೂ ಕಂಡುಬರದ ಅನೇಕ ಉಪಾಯಗಳು ಇವನ ಕುಶಲಮತಿಗೆ ಹೊಳೆದುವು. ದಿನಸುಗಳನ್ನು

ತೂಕ ಮಾಡುವುದರಲ್ಲಿ ಹೆಚ್ಚು ಕಡಿಮೆ ಕೂಡಿ ವ್ಯಾಪಾರಿಗಳು ದೋಚುವ ಹಣಕ್ಕೆ ಇತಿಮಿತಿ ಇಲ್ಲವೆಂದಾದ ಬಳಿಕ ತಾನು ಒಂದಾಣೆಯಿಂದಲೇ— ಅದರಲ್ಲಿಯೂ ಅರ್ಧಾಣೆ ಬೇರೆಯವರಿಗೆ ಹೋಗಬೇಕು— ಏಕೆ ತೃಪ್ತಿಪಡಬೇಕು? ರಮೇಶಬಾಬುಗಳಿಗೆ ಈತನ ಕಾರ್ಯಪಟುತೆಯನ್ನು ಕಂಡು ಸಂತಸವಾಯಿತು. ಅವನ ಬೆನ್ನು ತಟ್ಟಿ ಹೇಳಿದರು — ಕಾರಕೂನನಿಗೆ ಒಳಗಾಗಿದ್ದು ಬೇಕಾದುದನ್ನು ಮಾಡು. ನಿನ್ನನ್ನು ಕೇಳುವವರಿಲ್ಲ.

ರಮಾನಾಥನ ಆದಾಯವು ಬೇಗನೆ ಬೆಳೆಯಹತ್ತಿತು. ಅದರೊಡನೆ ಪ್ರಭಾವವೂ ಹೆಚ್ಚಿತು. ಒಣ ಲೆಕ್ಕಣಿಕೆಯನ್ನು ಹಿಡಿದುಕೊಂಡು ಗೀಚುತ್ತಿದ್ದ ಆಫೀಸಿನ ಬಾಬುಗಳಿಗೆ ಸಿಗರೇಟು, ಚಾ, ಎಲೆಯಡಿಕೆಗಳ ಇಚ್ಛೆಯಾದ ಕೂಡಲೇ ರಮಾನಾಥನ ಬಳಿಗೆ ಬರುತ್ತಿದ್ದರು. ಆ ಹರಿಯುವ ನೀರಿನಲ್ಲಿ ಎಲ್ಲರೂ ಕೈ ತೊಳೆದುಕೊಳ್ಳುತ್ತಿದ್ದರು. ಇಡೀ ಆಫೀಸೇ ರಮಾನಾಥನನ್ನು ಹೊಗಳುತ್ತಿತ್ತು. ಪೇದೆಗಳ ಅಧಿಕಾರವೂ ಹೆಚ್ಚಿತು. ಮುಂಚೆ ಗಾಡಿಯವರೂ ಅವರನ್ನು ಬೈಯುತ್ತಿದ್ದರು. ಈಗ ಎಂತೆಂತಹ ದೊಡ್ಡವರನ್ನೆಲ್ಲಾ ಒಂದು ಸಲಕ್ಕೆ ಕುತ್ತಿಗೆಗೆ ಕೈ ಹಾಕಿ ಕೆಳಗೆ ದಬ್ಬುವುದಕ್ಕೆ ಸಾಧ್ಯವಿತ್ತು.

ಆದರೆ ಜಾಲಪಳ ಅಭಿಲಾಷೆಗಳಲ್ಲಿ ಈವರೆಗೆ ಒಂದಾದರೂ ಪೂರ್ಣವಾಗಲಿಲ್ಲ. ನಾಗರಪಂಚಮಿಯ ದಿನ ನೆರೆಕೆರೆಯ ಯುವತಿಯರೆಲ್ಲಾ ಆಟವಾಡಲು ಬಂದರು; ಆದರೆ ಜಾಲಪಳು ತನ್ನ ಕೋಣೆಯನ್ನು ಬಿಟ್ಟು ಹೊರಹೊರಡಲಿಲ್ಲ. ಶ್ರೀಕೃಷ್ಣ ಜನ್ಮಾಷ್ಟಮಿಯ ದಿನ ಹತ್ತಿರದ ಸೇಶಜಿಯವರೊಬ್ಬರ ಮನೆಯಿಂದ ಆಮಂತ್ರಣವು ಬಂದಿತ್ತು. ರಾಮೇಶ್ವರಿಯು ಹೋದರೂ ಜಾಲಪಳು ಮನೆಯಲ್ಲೇ ಉಳಿದಳು. ಈ ಮೂರು ತಿಂಗಳುಗಳಲ್ಲಿ ಆಕೆ ಒಮ್ಮೆಯಾದರೂ ರಮಾನಾಥನೊಡನೆ ಅಭೂಷಣಗಳ ಪ್ರಸ್ತಾಪವನ್ನೆತ್ತಲಿಲ್ಲ; ಆದರೆ ಅವಳ ಏಕಾಂತ ಪ್ರೇಮವು ಅವಳ ಅಭರಣಕ್ಕಿಂತ ಅಧಿಕ ಉತ್ತೇಜಕವಾಗಿತ್ತು. ಅದಕ್ಕೂ ಹೆಚ್ಚಿನ ಉತ್ತೇಜಕವೆಂದರೆ ರಮಾನಾಥನು ಒಂದು ದಿನ ತಂದು ಕೊಟ್ಟ ಹಳೆಯ ಸೂಚೀಸತ್ರ. ಅದರಲ್ಲಿ ಅಭರಣಗಳ ಸುಂದರ ಚಿತ್ರಗಳಿದ್ದವು; ಪ್ರತಿಯೊಂದರ ಬೆಲೆಯೆಷ್ಟೆಂದು ಕೆಳಗೆ ಬರೆದಿತ್ತು. ಜಾಲಪಳು ಆ ಸೂಚೀಸತ್ರವನ್ನು ಬಹಳ ಹೊತ್ತಿನ ವರೆಗೆ ಗುಟ್ಟಿನಲ್ಲಿ ನೋಡುತ್ತಿದ್ದಳು.

ರಮಾನಾಥನು ಅರ್ಧರಾತ್ರಿ ಕಳೆದು ಮನೆಗೆ ಮರಳಿ ಬಂದನು. ಜಾಲಪಳ

ಳನ್ನು ನೋಡಿ ನಕ್ಕು ಹೇಳಿದನು—ಬಹಳ ಒಳ್ಳೆಯ ಸಂಗೀತ ನಡೆಯುತ್ತಿತ್ತು. ನೀನು ಹೋಗಲಿಲ್ಲವೆ? ತಪ್ಪು ಕೆಲಸ ಮಾಡಿದೆ.

ಜಾಲಪಳು ಮೊಗದಿರುಹಿದಳು; ಉತ್ತರ ಕೊಡಲಿಲ್ಲ.

ರಮಾನಾಥನು ಹೇಳಿದನು — ಇಲ್ಲಿ ಒಬ್ಬಳೇ ಇರಲು ನಿನಗೆ ಭಯ ವಾಗಲಿಲ್ಲವೆ ?

ಜಾಲಪಳು ತೀವ್ರಸ್ವರದಲ್ಲಿ ಹೇಳಿದಳು— ನಾನು ತಪ್ಪು ಮಾಡಿರುವೆ ನೆಂದು ನೀವು ಹೇಳುತ್ತೀರಿ. ನಾನು ಸರಿಯಾದುದನ್ನೇ ಮಾಡಿದೆನೆಂದು ನಾನು ತಿಳಿಯುತ್ತೇನೆ. ನಾನು ಅಲ್ಲಿಗೆ ಹೋಗಿದ್ದರೆ ಯಾರ ಮುಖಕ್ಕೆ ಮಸಿ ಯಾಗುತ್ತಿತ್ತು ? ಹೇಳಿ.

ರಮಾನಾಥನು ಲಜ್ಜಿತನಾಗಿ ಹೇಳಿದನು— ಅವಮರ್ಯಾದೆ ಏಕಾಗು ತ್ತಿತ್ತು? ಆಭರಣಗಳು ಕಳವಾಗಿವೆಯೆಂದು ಎಲ್ಲರಿಗೂ ತಿಳಿದೇ ಇದೆ. ಈ ಕಾಲ ದಲ್ಲಿ ನಾಲ್ಕು ಸಾವಿರ ರೂಪಾಯಿಗಳ ಆಭರಣ ಮಾಡಿಸುವುದು ಸುಲಭದ ಮಾತಲ್ಲವೆಂಬುದನ್ನೂ ಅರಿಯದವರಿಲ್ಲ.

ಕಳವಿನ ಸುದ್ದಿಯನ್ನು ನಾಲಿಗೆಯಿಂದ ಹೇಳುವಾಗ ರಮಾನಾಥನ ಎದೆಯು ಗಡಗುಟ್ಟಿತು ಜಾಲಪಳು ಗಂಡನ ಕಡೆಗೆ ತೀವ್ರದೃಷ್ಟಿಯಿಂದ ನೋಡತೊಡಗಿದಳು. ರಮಾನಾಥನಿಗೆ ಅವಳ ಆ ನೋಟವನ್ನು ಕಂಡು ಎಲ್ಲಿ ಈಕೆಗೆ ಕಳುವಿನ ರಹಸ್ಯವು ತಿಳಿದು ಹೋಗಿದೆಯೋ ಎಂಬ ಭಯ ಉಂಟಾ ಯಿತು. ಅವಳೇಕೆ ತನ್ನನ್ನು ಆ ದೃಷ್ಟಿಯಿಂದ ನೋಡುತ್ತಿರುವಳು? ಆ ದೃಷ್ಟಿ ಯಲ್ಲಿ ಸಿಟ್ಟಿನ ಹೊರತು ಬೇರೆ ಭಾವವಿಲ್ಲವೇನೋ. ಹೌದು, ಆದರೆ ಈ ಮೌನವೇಕೆ? ತನ್ನ ಮನಸ್ಸಿನ ಸಂಶಯವನ್ನು ತೀರಿಸಿಕೊಳ್ಳುವುದಕ್ಕಾಗಿ, ಜಾಲ ಪಳ ಮನದ ಆಳವನ್ನರಿಯುವುದಕ್ಕಾಗಿ ರಮಾನಾಥನು ಒಂದು ತೋರಿಕೆಯ ಮಾತನ್ನೊಗೆದನು—ಪಲ್ಲಕ್ಕಿಯಿಂದ ಇಳಿದ ಕೂಡಲೇ ಈ ವಿಷತ್ತು ನಮ್ಮನ್ನು ಎದುರ್ಗೊಳ್ಳುವುದೆಂದು ಯಾರು ಅರಿತಿದ್ದರು ?

ಜಾಲಪಳು ಕಣ್ಣುಗಳಲ್ಲಿ ನೀರು ತುಂಬಿಕೊಂಡು ಹೇಳಿದಳು— ಆದರೆ ನಾನು ಒಡವೆಗಳಿಗಾಗಿ ನಿಮ್ಮನ್ನು ಕಾಡಲಿಲ್ಲವಷ್ಟೆ? ಹಣೆಯಲ್ಲಿ ಬರೆದುದು ಏನಿತ್ತೋ ಅದಾಯಿತು. ಮುಂದೆಯೂ ಹಾಗೆಯೇ ಆಗುವುದು. ಒಡವೆಗಳನ್ನು ತೊಡದ ಹೆಂಗಸರ ದಿನಗಳೂ ಕಳೆಯುತ್ತವಷ್ಟೆ ?

ಈ ವಾಕ್ಯದಿಂದ ರಮಾನಾಥನ ಸಂಶಯವು ಕಳೆಯಿತು. ಆದರೆ

ಅದರಲ್ಲಿ ಅಡಗಿದ್ದ ತೀವ್ರ ವೇದನೆಯ ಅರಿವೂ ಆಯಿತು. ಈ ಮೂರು ತಿಂಗಳು ಪ್ರಯತ್ನಸಡುತ್ತಿದ್ದರೂ ಅವನಿಂದ ಸಂಗ್ರಹಿಸಲಾದುದು ಒಂದು ನೂರು ರೂಪಾಯಿಗಳು ಮಾತ್ರ. ಸಿಕ್ಕಿದುದರಲ್ಲಿ ಹೆಚ್ಚಿನ ಅಂಶ ಬಾಬುಗಳ ಆದರಸತ್ಕಾರಕ್ಕೆ ಹೋಗುತ್ತಿತ್ತು. ಆದರೆ ಅವಿಲ್ಲದೆ ಕೆಲಸ ನಡೆದೀತೆ ? ಅವನು ತಾನಾಗಿ ಯಾವುದಕ್ಕೂ ವ್ಯರ್ಥವಾಗಿ ಖರ್ಚು ಮಾಡುತ್ತಿರಲಿಲ್ಲ. ಆಶ್ಚರ್ಯವನ್ನು ಕೊಡುತ್ತಾ ಹೇಳಿದನು—ದೇವರ ಚಿತ್ತಕ್ಕೆ ಬಂದರೆ ಒಂದೆ ರಡು ತಿಂಗಳುಗಳಲ್ಲಿ ಏನಾದರೊಂದು ಆಭರಣವು ಬಾರದೆ ಹೋಗದು. ನೋಡುವ.

ಜಾಲಪ — ಆಭರಣವೆಂದರೆ ಬಾಯಿಬಿಡುವ ಹೆಂಗಸರಲ್ಲಿ ನಾನೂ ಒಬ್ಬಳೆಂದು ತಿಳಿಯಬೇಡಿ. ಆದರೆ ಈ ವೇಷದಲ್ಲಿ ಒಬ್ಬರ ಮನೆಗೆ ಹೋಗಿ ಬರುವುದಕ್ಕೆ ನಾಚುಗೆಯಾಗುತ್ತದೆ. ಬೇರೇನು ಹೇಳಲಿ ?

ರಮಾನಾಥನ ಚಿತ್ತವು ಗಲ್ಲಾನಿಯಿಂದ ವ್ಯಾಕುಲವಾಯಿತು. ಜಾಲಪಳ ಮಾತಿನ ಒಂದೊಂದು ಶಬ್ದದಲ್ಲಿಯೂ ಆಕೆಯ ತೀವ್ರವೇದನೆಯು ತುಂಬಿ ತುಳುಕುತ್ತಿತ್ತು. ಆಕೆಯ ಈ ದುಸ್ಥಿತಿಗೆ ಕಾರಣನಾರು ? ತಾನೇ ಅಲ್ಲವೆ ? ಅಸುಪಾಸಿನಲ್ಲಿ ಏನೆಲ್ಲ ವಿಶೇಷಗಳು ನಡೆಯುವುದಿಲ್ಲ ? ಆಗಾಗ ಏನಾದರೂ ಇದ್ದೇ ಇರುತ್ತದೆ. ಬೇರೆ ಸ್ತ್ರೀಯರೆಲ್ಲಾ ಆನಂದಪಡುತ್ತಿರುವ ವೇಳೆಯಲ್ಲಿ ಈಕೆ ಈ ತೆರನಾಗಿ ಆತ್ಮವನ್ನೊತ್ತಿ ಹಿಡಿದು ಒಳಗಿಂದೊಳಗೆ ಬೇಯುತ್ತಿರ ಬೇಕೆ ? ನಗು ಹರಟೆಗಳು ಯಾರಿಗೆ ಬೇಡ ? ತನ್ನ ಕಾರಣವಾಗಿಯೇ ಅಲ್ಲವೆ ಈಕೆಗೆ ಈ ಬಗೆಯ ಭೀಷಣ ಯಾತನೆಯನ್ನು ಅನುಭವಿಸಬೇಕಾಗಿರುವುದು ?

ಯಾರಾದರೊಬ್ಬ ಸರಾಫನಿಂದ ಒಡವೆಗಳನ್ನು ಕಡ ತಕ್ಕೊಳ್ಳುವುದೆಂದು ಒಮ್ಮೆ ಯೋಚಿಸಿದನು. ಆದರೆ ತಾನು ಕೇಳಿದಾಗ ಅವರು ಕೊಡಲೊಪ್ಪದಿದ್ದರೆ ? ಏನಾದರೂ ನೆವ ಹೇಳಿ ತಪ್ಪಿಸಲು ನೋಡಿದರೆ ? ವಾಯಿದೆಗೆ ಸರಿಯಾಗಿ ಹಣ ಸಲ್ಲಿಸಲಾಗದಿದ್ದರೆ ? ಇಲ್ಲ. ಹಾಗೆ ಮಾಡಿದರೆ ಸುಮ್ಮನೆ ಪೇಚಿನಲ್ಲಿ ಸಿಲುಕಿದಂತಾಗುವುದು.

ಫಕ್ಕನೆ ಆತನಿಗೆ ಜಾಲಪಳ ಅಭಿಪ್ರಾಯವನ್ನು ತಿಳಿದುಕೊಳ್ಳಬೇಕೆಂದು ತೋರಿತು. ಹೇಳಿದನು—ನಿನ್ನೊಡನೆ ಒಂದು ಮಾತನ್ನು ಕೇಳಬೇಕೆಂದಿದ್ದೇನೆ. ಕೇಳಲೊ ಬೇಡವೋ ?

ಜಾಲಪಳಗೆ ನಿದ್ದೆ ಬರುತ್ತಿತ್ತು. ಕಣ್ಣು ಮುಚ್ಚಿಕೊಂಡು ಹೇಳಿದಳು—

ನಿದ್ದೆ ಮಾಡಲು ಬಿಡಿರಿನ್ನು. ಬೆಳಗ್ಗೆ ಬೇಗ ಎಳಬೇಕು.

ರಮಾನಾಥ—ನಿನಗೆ ಸಮ್ಮತಿಯಿದ್ದರೆ ಯಾರಾದರೂ ಸರಾಫನಿಂದ ನಾಯಿದೆಯ ಮೇಲೆ ಒಡವೆಗಳನ್ನು ಮಾಡಿಸಿ ತರುವೆನು. ಇದಕ್ಕೇನಾದರೂ ಅಡ್ಡಿಯಿದೆಯೆ ?

ಜಾಲಪಳ ಕಣ್ಣುಗಳು ತೆರೆದುವು. ಎಂತಹ ಕಠೋರ ಪ್ರಶ್ನೆಯಿದು ! ಒಬ್ಬ ಅಭ್ಯಾಗತನೊಡನೆ ನಿನಗೆ ಊಟಕ್ಕೆ ಹೇಳಲೆ, ಎಂದು ಕೇಳುವುದು ಎಂತಹ ಅಶಿಷ್ಟತೆ ? ಬಂದವನಿಗೆ ಊಟ ಹಾಕಲು ಮನಸ್ಸಿಲ್ಲವೆಂದಷ್ಟೇ ಇದರ ಅರ್ಥ ? ರಮಾನಾಥನು ಜಾಲಪಳ ಮುಂದೆ ಅಭರಣಗಳನ್ನು ತಂದಿಡ ಬೇಕಿತ್ತು. ಆಕೆ ಎಷ್ಟು ಸಲ ಕೇಳಿದರೂ ಹಣ ಕೊಟ್ಟೇ ತಂದಿರುವೆನೆಂದು ಹೇಳ ಬೇಕಿತ್ತು. ಆಗ ಆಕೆಗೆ ಸಂತೋಷವಾಗುತ್ತಿತ್ತು. ಅದನ್ನೆಲ್ಲಾ ಬಿಟ್ಟು ಈಗ ಆ ವಿಷಯದಲ್ಲಿ ಆಕೆಯ ಸಮ್ಮತಿಯನ್ನು ಕೇಳುವುದೆಂದರೆ ಹಸಿಗಾಯಕ್ಕೆ ಉಪ್ಪು ನೀರೆರೆವಂತಲ್ಲದೆ ಬೇರೇನು !

ಅವಳು ರಮಾನಾಥನನ್ನು ಆಶ್ಚರ್ಯನಿಂದ ಕಣ್ಣುಗಳಿಂದ ನೋಡಿ ಹೇಳಿದಳು— ಅಭರಣಗಳ ವಿಷಯದಲ್ಲಿ ನಾನು ಅಷ್ಟೇನೂ ಉತ್ಸುಕಳಾಗಿಲ್ಲ !

ರಮಾನಾಥ— ಛೇ, ಛೇ, ಹಾಗಲ್ಲ. ಸರಾಫನಿಂದ ಅಭರಣಗಳನ್ನು ಮಾಡಿಸುವುದಕ್ಕೆ ತೊಂದರೆ ಏನು ? ಮೆಲ್ಲಮೆಲ್ಲನೆ ಅವನ ಹಣವನ್ನು ಕೊಟ್ಟು ತೀರಿಸಬಹುದು.

ಜಾಲಪಳು ದೃಢತೆಯಿಂದ ಹೇಳಿದಳು— ಬೇಡ, ಬೇಡ, ನನಗಾಗಿ ಸಾಲ ಮಾಡುವುದು ಬೇಡ. ನಿಮ್ಮನ್ನು ಕಿತ್ತು ಸುಲಿದು ನನ್ನ ಹಾದಿಯನ್ನು ಕಂಡುಕೊಳ್ಳಲು ನಾನೇನೂ ಸೂಳೆಯಲ್ಲ. ನನ್ನ ಸಾವು ಬಾಲ್ಯಗಳೆಲ್ಲಾ ನಿಮ್ಮದರೊಡನೆ ಹಾಸುಹೊಕ್ಕಾಗಿರಬೇಕಾಗಿದೆ. ಆಯುಷ್ಯವಿಡೀ ಅಭರಣ ವಿಲ್ಲವೆ ಇರಬೇಕಾಗಿ ಬಂದರೂ, ನಾನು ನಿಮ್ಮನ್ನು ಸಾಲ ಮಾಡಿರೆಂದು ಹೇಳಲಾರೆನು. ಮನೆಮಂದಿಯನ್ನು ಸಂಕಟದಲ್ಲಿ ಹಾಕಿ ಒಡವೆ ತೊಡುವ ವರು ಬೇರೆ ಇದ್ದಾರು. ಆದರೆ ನೀವು ಮೊದಲು ಹೇಳಿದಿರಲ್ಲವೆ, ನಿಮ್ಮ ಹುದ್ದೆ ಅದಾಯದ್ದೆಂದು. ನನಗೇನೂ ಇದರಲ್ಲಿ ವಿಶೇಷ ಆದಾಯದ್ದು ಕಂಡು ಬರುವುದಿಲ್ಲ.

ರಮಾನಾಥ—ಅದಾಯ ಚೆನ್ನಾಗಿರುತ್ತಿತ್ತು. ಆದರೆ ಈ ಕರ್ಮಚಾರಿಗಳ ಕಾಟ ಅಷ್ಟಿಷ್ಟಲ್ಲ. ಇಷ್ಟು ಪ್ರೇತಗಳಿಗೆ ನಡಕೊಳ್ಳಬೇಕಾಗಿ ಬರಬಹುದೆಂದು

ನಾನು ಎಣಿಸಿರಲಿಲ್ಲ.

ಜಾಲಪ--ಹಾಗಾದರೆ ಒಡವೆಗಳ ಅವಸರವೂ ಅಷ್ಟರಲ್ಲೆ ಇದೆ. ನಿಧಾನವಾಗಿ ಮಾಡಿಸಿದರೆ ಸಾಕು.

ರಮಾನಾಥ-- ಸರಿ, ನಿನ್ನ ಸಮ್ಮತಿ ಇದ್ದರೆ ಇನ್ನೊಂದೆರಡು ತಿಂಗಳು ಹೀಗೆಯೇ ದೂಡುವೆನು. ಎಲ್ಲಕ್ಕೂ ವೊದಲು ಬಳೆಗಳನ್ನು ಮಾಡಿಸುವೆನು.

ಜಾಲಪಳು ಗದ್ದದಳಾಗಿ ಹೇಳಿದಳು-- ನಿಮ್ಮ ಹತ್ತಿರ ಈಗಲೇ ಇಷ್ಟು ರೂಪಾಯಿಗಳು ಎಲ್ಲಿಂದ ಬರಬೇಕು ?

ರಮಾನಾಥ-- ಅದರ ಚಿಂತೆ ನನಗೆ ! ಎಂತಹ ಬಳೆಗಳು ಬೇಕು ? ಹೇಳು.

ಜಾಲಪಳಿಗೆ ಈಗ ತನ್ನ ಕೃತ್ರಿಮ ಸಂಯಮವನ್ನು ನಿರ್ವಹಿಸಲಿಕ್ಕಾಗಲಿಲ್ಲ. ಕಪಾಟಿನಿಂದ ಸೂಚಿಸುತ್ತವನ್ನು ತೆಗೆದು ರಮಾನಾಥನಿಗೆ ತೋರಿಸ ಹತ್ತಿದಳು. ಆಗ ಅವಳ ತತ್ಪರತೆಯನ್ನು ಕಂಡವರಿಗೆ ಚಿನ್ನವನ್ನು ಹಿಡಿದು ಕೊಂಡು ಸೊನ್ನಗಾರನು ಕುಳಿತಿರುವನೆಂದೂ, ಬರೆ ' ಡಿಜಾಯಿನ್ ' ಯಾವುದೆಂದು ಹೇಳುವದು ಮಾತ್ರ ಉಳಿದಿದೆಯೆಂದೂ ತೋರುವಂತಿತ್ತು. ಅವಳು ಆ ಸೂಚಿಯ ಎರಡು ' ಡಿಜಾಯಿನ್ 'ಗಳನ್ನು ಮೆಚ್ಚಿದಳು ನಿಜವಾಗಿಯೂ ಅವೆರಡು ಸುಂದರವಾಗಿಯೇ ಇದ್ದವು. ಆದರೆ ರಮಾನಾಥನು ಅವುಗಳ ಮೂಲ್ಯವನ್ನು ಕಂಡು ದಂಗುಬಡೆದು ಹೋದನು. ಒಂದಕ್ಕೆ ಸಾವಿರ, ಇನ್ನೊಂದಕ್ಕೆ ಎಂಟುನೂರು.

೨

ಮರುದಿನ ಬೆಳಗಾಗುತ್ತಲೇ ರಮಾನಾಥನು ರಮೇಶಬಾಬುಗಳ ಮನೆಯ ಹಾದಿ ಹಿಡಿದನು. ಅವರಲ್ಲಿಯೂ ಜನ್ಮಾಷ್ಟಮಿಯ ಸಮಾರಂಭವು ಬಹಳ ವೈಭವದಿಂದ ನಡೆಯುತ್ತಿತ್ತು. ಅವರಿಗೆ ಸ್ವತಃ ಅದರಲ್ಲಿ ವಿಶೇಷ ಅನುರಾಗ ವಿದ್ದಿರಲಿಲ್ಲವಾದರೂ, ತಮ್ಮ ಹೆಂಡತಿಯು ಆಚರಿಸುತ್ತಿದ್ದುದರ ಸವಿನೆನಪಿಗಾಗಿ ಇಂದಿನ ವರೆಗೆ ಆ ಉತ್ಸವವನ್ನಾಚರಿಸಿಕೊಂಡು ಬರುತ್ತಿದ್ದರು. ರಮಾನಾಥನನ್ನು ಕಂಡು ಹೇಳಿದರು--ಬನ್ನಿ, ಸ್ವಾಮೀ, ರಾತ್ರಿಯೇಕೆ ಬರಲಿಲ್ಲ ? ಬಡವರ ಮನೆಗೆ ನೀವು ಯಾಕೆ ಬರುತ್ತೀರಿ ? ಏಕೆ ? ಸೇರಜಿಯವರ ಉತ್ಸವದ ಮೋಹ ತೊಲಗೀತೆ ? ತುಂಬಾ ಮನೋಹರವಾಗಿದ್ದಿರಬಹುದು.

ರಮಾನಾಥ— ನಿಮ್ಮಲ್ಲಿಯ ಹಾಗೆ ಶೃಂಗಾರವೇನೂ ಇದ್ದಿಲ್ಲ. ಆದರೂ, ಹಿಂದಿನ ವರುಷಗಳಿಗಿಂತ ಚಲೋದಿತ್ತು. ಎಷ್ಟೋ ನರ್ತಕಿಯರೂ, ವೇಶ್ಯೆಯರೂ ಬಂದಿದ್ದರೂ ನಾನು ನಡುವಿನಲ್ಲೆ ಎದ್ದು ಬಂದೆನು; ಆದರೆ ಇರುಳೆಲ್ಲಾ ಗಾಯನವು ನಡೆಯುತ್ತಿತ್ತೆಂದು ಕೇಳಿದೆ.

ರಮೇಶ— ಆಂ! ವೇಶ್ಯೆಯರನ್ನು ಕರೆಯಿಸುವುದಿಲ್ಲವೆಂದು ಸೇರಜಿಯ ವರು ಮಾತು ಕೊಟ್ಟಿದ್ದರು; ಈಗ ಇದೇನು ಮಾಡಿಬಿಟ್ಟರು? ಈ ಮೂರ್ಖರ ದೆಸೆಯಿಂದ ಹಿಂದೂಧರ್ಮವು ಉಳಿಯುವಹಾಗಿಲ್ಲ. ವೇಶ್ಯೆಯರ ಹೆಸರೇ ಸಾಕು, ಎಲ್ಲವನ್ನೂ ಕೆಡಿಸಲಿಕ್ಕೆ, ಅದರ ಮೇಲೆ ದೇವಾಲಯದಲ್ಲಿ. ಛೇ, ಛೇ! ಈ ಕತ್ತಿಗಳಿಗೆ ಬುದ್ಧಿ ಬರುವುದು ಯಾವಾಗಲೋ ನಾನರಿಯೆ.

ರಮಾ — ವೇಶ್ಯೆಯರಿಲ್ಲದಿದ್ದರೆ ಉತ್ಸವವನ್ನು ಕಾಣಲು ಯಾರು ಹೋಗುವರು? ಎಲ್ಲರೂ ನಿಮ್ಮ ಹಾಗೆ ಯೋಗಿಗಳೂ, ತಪಸ್ವಿಗಳೂ ಆಗಿರುವದಿಲ್ಲ!

ರಮೇಶ— ನಾನಾದರೆ, ಕಾನೂನು ಮಾಡಿ ಈ ದುರಾಚಾರವನ್ನು ಕೊನೆಗಾಣಿಸುತ್ತಿದ್ದೆ. ಆದಿರಲಿ, ಬಿಡು. ಅವಕಾಶವಿದ್ದರೆ ಒಂದೆರಡು ಆಟಗಳನ್ನು ಆಡೋಣ ಬಾ.

ರಮಾ— ಮತ್ತೆ ನಾನು ಬಂದಿರುವುದಾದರೂ ಏಕೆ? ಆದರೆ ಇವತ್ತು ನೀವು ನನ್ನೊಡನೆ ಸರಾಫಕಟ್ಟಿಯತನಕ ಸ್ವಲ್ಪ ಬರಬೇಕು. ದೊಡ್ಡ ದೊಡ್ಡ ಎಷ್ಟೋ ಅಂಗಡಿಗಳನ್ನು ಬಲ್ಲೆನು; ಆದರೆ ನೀವಿದ್ದರೆ ಸಂಗತಿಯೇ ಬೇರೆ.

ರಮೇಶ— ಬರುವುದಕ್ಕೇನು, ಬರುತ್ತೇನೆ. ಆದರೆ ಈ ವಿಷಯದಲ್ಲಿ ನನಗೇನೂ ತಿಳಿಯದು. ಒಡವೆಗಳನ್ನು ಮಾಡಿಸಿದವನೂ ಅಲ್ಲ; ಕೊಂಡವನೂ ಅಲ್ಲ. ಯಾಕೆ, ನಿನಗೇನಾದರೂ ಆಭರಣಗಳನ್ನು ಮಾಡಿಸುವುದಿದೆಯೆ?

ರಮಾ— ಮಾಡಿಸುವುದೆಲ್ಲಿಂದ ಬಂತು? ಬರೆ ಬೆಲೆ ಎಷ್ಟೆಷ್ಟೆಂದು ನೋಡಬೇಕಾಗಿದೆ, ಅಷ್ಟೆ.

ರಮೇಶ— ಮನೆಯಲ್ಲಿ ಗದರಿಸಿದರೆಂದು ತೋರುತ್ತದೆ.

ರಮಾ— ಇಲ್ಲವ್ಯಾ, ಇಲ್ಲ. ಅವಳು ಆಭರಣಗಳ ಹೆಸರನ್ನೇ ಎತ್ತುವದಿಲ್ಲ. ನಾನು ಕೇಳಿದರೆ ಬೇಡವೆನ್ನುತ್ತಾಳೆ. ಆದರೆ ನಮ್ಮ ಕರ್ತವ್ಯವೊಂದಿದೆಯಲ್ಲವೆ? ಆಭರಣಗಳು ಕಳವಾದಂದಿನಿಂದ ಒಂದು ಒಡವೆಯನ್ನೂ ಮಾಡಿಸಲಾಗಲಿಲ್ಲ.

ರಮೇಶ— ಈ ಹುಚ್ಚಿಗೆ ಸಿಕ್ಕಬೇಡ. ಹಣ ಕೈಯಲ್ಲಿ ಇಲ್ಲದಿರುವತನಕ ಬಾಜಾರದ ಕಡೆಗೆ ಹೋಗಲೇಬೇಡ. ಮುದಿಗಂಡಂದಿರು ಆಭರಣಗಳಿಂದ ತಮ್ಮ ಹೊಸ ಹೆಂಡತಿಯರನ್ನು ತೃಪ್ತಿಪಡಿಸುತ್ತಾರೆ. ಪಾಪ, ಅವರ ಹತ್ತಿರ ಇದರ ಹೊರತು ಬೇರೆ ದಾರಿಯೇನಿದೆ? ಯುವಕರಿಗೆ ಬೇರೆ ಎಷ್ಟೋ ಒಳ್ಳೊಳ್ಳೆಯ ಮಾರ್ಗಗಳಿವೆ. ನನಗೆ ಬೇಕೆಂದು ಕಂಡರೆ ನಾಲ್ಕು ಸಾವಿರ ರೂಪಾಯಿಗಳ ಒಡವೆಗಳನ್ನು ಹೀಗೆಯೆ ಕೊಡಿಸಬಲ್ಲೆನು. ಆದರೆ ಸಾಲದ ಅಭ್ಯಾಸವು ಒಳ್ಳೆಯದಲ್ಲವಪ್ಪಾ.

ರಮಾ— ಎರಡು ಮೂರು ತಿಂಗಳುಗಳಲ್ಲಿ ಎಲ್ಲ ಹಣವನ್ನೂ ತೀರಿಸಿ ಬಿಡುವೆನು. ಆ ಧೈರ್ಯವಿಲ್ಲದಿರುತ್ತಿದ್ದರೆ, ಈ ಪ್ರಸ್ತಾಪವನ್ನೇ ಎತ್ತುತ್ತಿ ರಲಿಲ್ಲ.

ರಮೇಶ— ಹಾಗಾದರೆ ಇನ್ನೆರಡು ತಿಂಗಳು ತಡೆದು ಕೊಳ್ಳಬಾರದೇಕೆ? ಸಾಲಕ್ಕಿಂತ ನೊಡ್ಡ ಪಾಪ ಬೇರೊಂದಿಲ್ಲ. ಅದಕ್ಕಿಂತ ಹೆಚ್ಚಿನ ವಿಸತ್ತೂ ಬೇರೊಂದಿಲ್ಲ. ಒಂದು ಸಲ ಸಂಶಯ ಬಿತ್ತೆಂದರೆ ಸರಿ. ಮತ್ತೆ ಯಾವಾಗಲೂ ನಿನ್ನನ್ನು ಸರಾಫರ ಅಂಗಡಿಯ ಮುಂದೆಯೇ ಕಾಣಬೇಕಾದೀತು. ಕೋಪಿಸಿಕೊಳ್ಳಬೇಡ, ನಿನ್ನ ಆದಾಯವು ಚೆನ್ನಾಗಿದೆಯೆಂದು ನನಗೆ ಗೊತ್ತಿದೆ. ಆದರೆ ಭವಿಷ್ಯವನ್ನು ನಂಬಿಕೊಂಡು ಬೇರೆ ಯಾವ ಕೆಲಸ ಬೇಕಾದರೂ ಕೈ ಕೊಳ್ಳು, ಸಾಲಕ್ಕೆ ಮಾತ್ರ ಕೈಯಿಕ್ಕಬೇಡ. ಈ ದರಿದ್ರ ದೇಶದಲ್ಲಿ ಆಭರಣಗಳ ರೋಗ ಹೇಗೆ ಹಬ್ಬಿಬಿಟ್ಟಿತೋ ನಾನರಿಯೆ. ಊಟಕ್ಕೆ ಗತಿಯಿಲ್ಲದಿದ್ದವರೂ ಕೂಡಾ ಆಭರಣಗಳಿಗಾಗಿ ಪ್ರಾಣಬಿಡಲು ಸಿದ್ಧರು. ಪುತಿವರುಷವೂ ಕೋಟ್ಯಂತರ ರೂಪಾಯಿಗಳು ಈ ಆಭರಣಗಳ ಚಿನ್ನ ಬೆಳ್ಳಿಗಳನ್ನು ಕೊಳ್ಳುವುದರಲ್ಲಿ ಖರ್ಚಾಗುತ್ತಿದೆ. ಜಗತ್ತಿನ ಬೇರಾವ ದೇಶದಲ್ಲಿಯೂ ಈ ಲೋಹಗಳು ಇಷ್ಟು ಖರ್ಚಾಗುವುದಿಲ್ಲ. ಇದರ ಗುಟ್ಟು ಇಷ್ಟೆ. ಉಚ್ಚ ಶ್ರೇಣಿಯ ದೇಶಗಳಲ್ಲಿ ಹಣವು ಜನರ ಪಾಲನೆ ಪೋಷಣೆಗಳಿಗೆ ಅಗತ್ಯವಾದ ವ್ಯಾಪಾರಗಳಲ್ಲಿ ರುತ್ತದೆ, ನಮ್ಮಲ್ಲಿಯ ಹಣವು ಶೃಂಗಾರಕ್ಕೋಸ್ಕರ ವ್ಯಯವಾಗುವುದರಿಂದ ಉನ್ನತ ಮತ್ತು ಉಪಕಾರವನ್ನೆಸಗುವ ಅದರ ಅಪಾರ ಶಕ್ತಿಗೆ ಒಮ್ಮೆಲೆ ಕೊಡಲಿ ಹಾಕಿದಂತಾಗುವುದು. ಯಾವ ದೇಶದಲ್ಲಿ ಮೂರ್ಖರ ಸಂಖ್ಯೆಯು ಹೆಚ್ಚಾಗಿರುವುದೋ, ಅಲ್ಲಿ ಆಭರಣಗಳ ಪ್ರಚಾರವೂ ಹೆಚ್ಚೆಂದು ತಿಳಿ. ಇಲ್ಲಿ ಕೆನಿ, ಮೂಗುಗಳನ್ನಷ್ಟೆ ಛೇದಿಸುತ್ತಾರೆ. ಕೆಲವು ದೇಶಗಳಲ್ಲಿ ತುಟಿಯನ್ನು ತೂತು

ಮಾಡಿ ಅಭರಣವನ್ನು ತೊಡುವುದೂ ಇದೆಯಂತೆ.

ರಮಾನಾಥನು ಕುತೂಹಲದಿಂದ ಕೇಳಿದನು— ಅದು ಯಾವ ದೇಶ ?

ರಮೇಶ— ಈಗ ಸರಿಯಾಗಿ ನೆನಪಿಲ್ಲ. ಪ್ರಾಯಶಃ ಆಫ್ರಿಕವಿರಬೇಕು. ನಮಗಿದನ್ನು ಕೇಳಿ ಆಶ್ಚರ್ಯವಾಗುತ್ತದೆ. ಆದರೆ ಅನ್ಯದೇಶಗಳವರಿಗೆ ಸಿವಿ, ಮೂಗುಗಳನ್ನು ತೂತು ಮಾಡಿಕೊಳ್ಳುವುದೂ ಕಡಮೆ ಆಶ್ಚರ್ಯದ ಸಂಗತಿಯಲ್ಲ. ಇಷ್ಟೊಂದು ಕೆಟ್ಟ ರೋಗ. ಬಲು ಕೆಟ್ಟ ರೋಗ ! ಊಟದಲ್ಲಿ ಖರ್ಚಾಗಬೇಕಾಗಿದ್ದ ಹಣವು, ಮಕ್ಕಳು ಮರಿಗಳ ಹೊಟ್ಟೆಯನ್ನು ಕಟ್ಟಿ, ಒಡವೆಗಳಿಗೆ ಸಮರ್ಪಣೆಯಾಗುತ್ತಿದೆ. ಮಕ್ಕಳಿಗೆ ಕುಡಿಯಲು ಹಾಲಿಲ್ಲವಾದರೆ ಚಿಂತಿಲ್ಲ. ತುಪ್ಪದ ಗಂಧವೇನೆಂದು ಅವರ ಮೂಗಿಗೆ ಗೊತ್ತಿಲ್ಲವಾದರೂ ಚಿಂತಿಲ್ಲ. ಹಣ್ಣು ಹಂಪಲುಗಳನ್ನು ಅವರು ಕಣ್ಣಿಂದ ನೋಡಿಲ್ಲ. ಅಡ್ಡಿಯೇನು ? ಆದರೆ ಸತ್ತೀದೇವಿಯವರು ಅಭರಣಗಳನ್ನು ತೊಟ್ಟೀತೊಡುವರು, ಪತಿರಾಯರು ಮಾಡಿಸಿಯೇ ತೀರುವರು. ಹತ್ತಿಪ್ಪತ್ತು ರೂಪಾಯಿಗಳ ವೇತನವನ್ನು ಪಡೆವ ಕ್ಲಾರ್ಕುಗಳಿದ್ದಾರೆ. ಬೆಳಿಗ್ಗೆ ಕಾಫಿಗೂ ಗತಿಯಿಲ್ಲ. ಅಂತಹರಿಗೂ ಈ ಒಡವೆಯ ಹುಚ್ಚು ತಪ್ಪಿದ್ದಲ್ಲ. ಈ ಪದ್ಧತಿಯು ನಮ್ಮ ಸರ್ವನಾಶವನ್ನು ಮಾಡುತ್ತಿದೆ. ಈ ಗುಲಾಮಗಿರಿಯು ಪರಾಧೀನತೆಗಿಂತಲೂ ಹೆಚ್ಚಿನದೆಂದು ನಾನೆಣಿಸುತ್ತೇನೆ. ಇದರ ದೆಸೆಯಿಂದಾಗುವ ನಮ್ಮ ಆತ್ಮಿಕ, ಸೈತಿಕ, ದೈಹಿಕ, ಆರ್ಥಿಕ ಮತ್ತು ಧಾರ್ಮಿಕ ಅವನತಿಯೆಂಬುದನ್ನು ಅಂದಾಜು ಮಾಡಲು ಬ್ರಹ್ಮನಿಗೂ ಸಾಧ್ಯವಿಲ್ಲ.

ರಮಾ—ಶ್ರೀಯರು ಅಭರಣಗಳನ್ನು ತೊಡದಿರುವ ದೇಶವೂ ಯಾವುದೂ ಇಲ್ಲವೆಂದು ನಾನೆಣಿಸುತ್ತೇನೆ. ಯುರೋಪಿನಲ್ಲಿ ಈ ಕ್ರಮ ಪ್ರಚಾರದಲ್ಲಿಲ್ಲವೇನು ?

ರಮೇಶ—ಹಾಗೋ ? ಹಾಗಾದರೆ, ನಿನ್ನ ದೇಶ ಯುರೋಪವಲ್ಲವೆಂದು ತಿಳಿ. ಅಲ್ಲಿಯ ಜನರು ಶ್ರೀಮಂತರು. ಅವರು ಬೇಕಾದರೆ ಹಣವನ್ನು ನೀರಿಗೆ ಚೆಲ್ಲಲಿ. ಅದು ಅವರಿಗೇ ಚೆಂದ. ನಾವು ದರಿದ್ರರು; ನಮ್ಮ ದುಡಿಮೆಯ ಒಂದು ಕಾಸಾದರೂ ವ್ಯರ್ಥವಾಗಿ ವ್ಯಯವಾಗಬಾರದು.

ಈ ವಿವಾದದ ನಡುವೆ ರಮೇಶಬಾಬುಗಳಿಗೆ ಚದುರಂಗದ ವಿಷಯವು ಮರೆತೇ ಹೋಯಿತು. ರಜಾ ದಿನವಾದುದರಿಂದ ಬೇರೆ ಕೆಲವರು ಬಂದರು. ರಮಾನಾಥನು ಅವರ ನಡುವೆ ಜಾರಿಕೊಂಡು ಬಿಟ್ಟನು. ರಮೇಶಬಾಬುಗಳ

ತರ್ಕವು ಅವನ ವಿಚಾರಧಾರೆಗೆ ಕಲ್ಲು ಹಾಕಿತ್ತು. ಸರಾಫಕಟ್ಟಿಯ ವರೆಗೆ ಹೋದರೂ ಒಳಗೆ ಕಾಲಿಡುವ ಧೈರ್ಯ ಬರಲಿಲ್ಲ. ಮೂರು ನಾಲ್ಕು ತಿಂಗಳುಗಳ ವರೆಗೆ ಅಭರಣಗಳ ಹೆಸರನ್ನು ಎತ್ತುವುದಿಲ್ಲವೆಂದು ನಿರ್ಧರಿಸಿದನು.

ಅವನು ಮನೆಯನ್ನು ಸೇರಿದಾಗ ಒಂಬತ್ತು ಘಂಟೆಯಾಗಿತ್ತು. ದಯಾನಾಥರು ಅವನನ್ನು ಕಂಡು ಕೇಳಿದರು—ಇಷ್ಟು ಬೆಳಿಗ್ಗೆ ಎಲ್ಲಿಗೆ ಹೋಗಿದ್ದೆ?

ರಮಾ— ರಾಮೇಶಬಾಬುಗಳನ್ನು ನೋಡಲು ಹೋಗಿದ್ದೆ.

ದಯಾನಾಥ— ಒಂದರ್ಧ ತಾಸು ಪುಸ್ತಕಾಲಯದಲ್ಲಿ ಕಳೆಯಬಾರದೆ? ಹಾಳು ಹರಟೆಯಲ್ಲಿ ಕಾಲ ಹಾಳುಮಾಡುತ್ತಿರುವೆ, ಒಂದು ಸಾಧಾರಣ ಪತ್ರವು ಬಂದರೂ, ಓದುವಾಗ ಕಷ್ಟಪಡುತ್ತಿ. ಶಾಲೆಯನ್ನು ಬಿಟ್ಟು ಬಳಿಕವೇ ನಿಜವಾದ ಶಿಕ್ಷಣವು ಆರಂಭವಾಗುವುದು. ಅದೇ ನಮ್ಮ ಜೀವನಕ್ಕೆ ಉಪಯೋಗಕರವಾದುದು. ನಾನು ನಿನ್ನ ಕುರಿತಾಗಿ ಕೇಳಿದ ಕೆಲವೊಂದು ಮಾತುಗಳಿಂದ ನನಗೆ ಬಹಳೇ ದುಃಖವೆನಿಸುತ್ತದೆ. ನಿನಗೆ ಸ್ವಲ್ಪ ಬುದ್ಧಿ ಹೇಳುವುದು ನಾನು ನನ್ನ ಧರ್ಮವೆಂದು ಬಗೆಯುತ್ತೇನೆ. ನನ್ನ ಮನೆಯೊಳಗೆ ಅಧರ್ಮದ ಒಂದು ಕಾಸೂ ಬರಕೂಡದು. ಈ ಮೂವತ್ತು ವರ್ಷಗಳ ಕೆಲಸದಲ್ಲಿ ನಾನೊಮ್ಮೆಯಾದರೂ ಅಧರ್ಮ ಮಾರ್ಗದಲ್ಲಿ ಕಾಲಿಟ್ಟಿದ್ದಿಲ್ಲ; ನಿನಗೆ ಈ ಬುದ್ಧಿ ಎಲ್ಲಿಂದ ಬಂತೆಂದು ನನಗೆ ತಿಳಿಯದಾಗಿದೆ.

ರಮಾನಾಥನು ತೋರಿಕೆಯ ಸಿಟ್ಟಿನಿಂದ ಹೇಳಿದನು— ನಿಮಗೆ ಇದನ್ನು ಹೇಳಿದವನು ಯಾರು? ಅವನ ಹೆಸರಿನ್ನಷ್ಟು ಹೇಳಿರಿ. ಅವನ ಮೀಸೆ ಕಿತ್ತು ಬಿಡುವೆನು.

ದಯಾ— ಯಾರೇ ಹೇಳಲಿ. ನಿನಗೇನು? ನೀನವನ ಮೀಸೆಯನ್ನು ಕೀಳುವಿಯಲ್ಲವೆ? ಆದುದರಿಂದ ಹೇಳುವುದಿಲ್ಲ. ಆದರೆ ಇದು ನಿಜವೇ, ಸುಳ್ಳೇ ಎಂದು ಮಾತ್ರ ನಾನು ತಿಳಿಯಬೇಕು.

ರಮಾ— ಪೂರಾ ಸುಳ್ಳು.

ದಯಾ— ಪೂರಾ ಸುಳ್ಳೇ?

ರಮಾ— ಹೌದು, ಖಂಡಿತವಾಗಿಯೂ ಸುಳ್ಳು.

ದಯಾ— ನೀನು ' ಕಮಿಷನ್ ' ತೆಗೆದುಕೊಳ್ಳುವುದಿಲ್ಲವೆ?

ರಮಾ— ' ಕಮಿಷನ್ ' ಲಂಚವಲ್ಲ. ಎಲ್ಲರೂ ತೆಗೆದುಕೊಳ್ಳುತ್ತಾರೆ. ಅದರಲ್ಲಿ ಗುಟ್ಟೇನು? ಜನರಾದರೂ ಕೇಳದೆಯೇ ಕೊಡುತ್ತಾರೆ. ನಾನು

ಯಾರನ್ನೂ ಬೇಡಲು ಹೋಗುವುದಿಲ್ಲ.

ದಯಾ— ಬೇಡದೆಯೇ ಕೊಡುತ್ತಾರೆ, ಬಹಿರಂಗವಾಗಿ ಕೊಡುತ್ತಾರೆ, ಎಂದಿದ್ದರೂ ಲಂಚದ ಕೆಡಕು ಕಡಿಮೆಯಾಗದು.

ರಮಾ—ನಾನು ತೆಗೆದುಕೊಳ್ಳದಿದ್ದರೆ ಆ ಎಂಬೊಂಭತ್ತು ರೂಪಾಯಿಗಳ ಪೇದಿಗಳ ಜೀವನ ಹೇಗೆ ಸಾಗೀತು. ನಾನು ಸ್ವತಃ ತೆಗೆದುಕೊಳ್ಳದಿದ್ದರೂ, ಅವರ ಕೈಯನ್ನೇನೂ ಕಟ್ಟಲಾರೆನಷ್ಟೆ ?

ದಯಾನಾಥರು ಉದಾಸೀನರಾಗಿ ಹೇಳಿದರು— ನನ್ನ ಕೆಲಸ ನಾನು ಮಾಡಿದೆ. ಅದನ್ನು ಕೇಳುವ, ಬಿಡುವ ಅಧಿಕಾರ ನಿನಗಿದೆ.

ರಮಾನಾಥನು ಮನೆಯೊಳಗೆ ಹೋದನು. ತಾಯಿ ಕೇಳಿದಳು—ಎನು, ತಂದೆಯವರ ಬಾಯಿ ಕೇಳುತ್ತಿತ್ತು ?

ರಮಾ—ಮತ್ತೇನು, ಉಪದೇಶ. ' ಕಮಿಶನ್ ' ತೆಗೆದುಕೊಂಡರೆ ಆತ್ಮವು ದುರ್ಬಲವಾಗುವುದಂತೆ, ಕೆಟ್ಟ ಹೆಸರು ಬರುವುದಂತೆ.

ಜಾಗೇಶ್ವರಿ— ನಿಮ್ಮ ಪ್ರಾಮಾಣಿಕತೆಯಿಂದ ನೀವು ಮಾಡಿದ ಮಹತ್ಕಾರ್ಯ ವಾದರೂ ಏನೆಂದು ಕೇಳಲಿಲ್ಲವೆ ನೀನು ?

ರಮಾ— ಕೇಳಬೇಕೆಂದಿದ್ದೆ. ಆದರೆ ಸುಮ್ಮನೆ ಅವರ ಕೋಪವನ್ನು ಕಟ್ಟಿಕೊಳ್ಳುವುದೇಕೆಂದು ಬಿಟ್ಟೆ. ತಮಗೆ ತೆಗೆದುಕೊಳ್ಳುವಷ್ಟು ಜಾಣತನವಿಲ್ಲ ಎಂದು ದೊಡ್ಡ ಭಕ್ತನ ಸೋಗನ್ನು ತಾಳಿದ್ದಾರೆ. ಇಲ್ಲ ಅಂತಹ ದಡ್ಡರಿಲ್ಲ. ಸಾಹುಕಾರರ ಹಣವನ್ನು ಎತ್ತಲು ಚಾತುರ್ಯ ಬೇಕು. ಯಾರಾದರೂ ಹೀಗೆ ಧರ್ಮಬುದ್ಧಿಯನ್ನು ತೋರಿಸಿದರೆ ನನಗಾಗಲೇ ಗೊತ್ತು ಅವರು ಒಡ್ಡುತಲೆಯ ವರೆಂದೆ.

ಜಾಗೇಶ್ವರಿ — ನೀನು ಹೇಳಿದುದು ಸರಿ, ಮಗೂ ! ಇವರಿಗೇನು ? ಮನೆಯಲ್ಲಿಷ್ಟು ಕಾನೂನನ್ನು ಕೊಚ್ಚಿದರೆ ಸರಿ. ಯಾರ ಮುಂದಾದರೂ ಹೋದರೆ ಇವರ ಬಾಯಿಂದ ಮಾತೇ ಹೊರಡುವುದಿಲ್ಲ. ಇಂಥವರು ರೂಪಾಯಿ ಯನ್ನು ಗಳಿಸಬಲ್ಲರೇ ?

ರಮಾನಾಥನು ಆಫೀಸಿಗೆ ಹೊರಟಾಗ ಜಾಲಪಳು ಟಿಪ್ಪಾಲಿಗೆ ಹಾಕುವುದಕ್ಕೆಂದು ಅವನ ಹತ್ತಿರ ಮೂರು ಪತ್ರಗಳನ್ನಿತ್ತಳು. ಅವನು ಅವನ್ನು ಕಿಸೆಯಲ್ಲಿ ಹಾಕಿಕೊಂಡು ಹೊರಟನು. ಆದರೆ ರಸ್ತೆಯನ್ನು ಸೇರಿದ ಬಳಿಕ ಅವನ್ನು ಬಿಚ್ಚಿ ಓದತೊಡಗಿದನು. ವಿಪತ್ತು, ವೇದನೆಗಳ ಕರುಣವಿಲಾಸದ

ಪತ್ರಗಳನ್ನು ! ಮೂರರ ವಿಷಯವೂ ಒಂದೇ “ ಬಾಳುವೆಯು ಬೆಟ್ಟವಾಗಿದೆ. ಇರುಳಲ್ಲಿ ನಿದ್ರೆ ತಗಲುವುದಿಲ್ಲ. ಹಗಲಲ್ಲಿ ಸುಖವಿಲ್ಲ. ಪತಿದೇವನ ಹರ್ಷ ಕೃಪೆಗಿ ನಗುತ್ತೇನೆ, ಮಾತಾಡುತ್ತೇನೆ. ಆದರೆ ಹೃದಯವು ಯಾವಾಗಲೂ ಅಳುತ್ತಿರುತ್ತದೆ. ಯಾರ ಮನೆಗೂ ಹೋಗುವುದಿಲ್ಲ. ಯಾರಿಗೂ ಮುಖ ತೋರಿಸುವುದಿಲ್ಲ. ಈ ಶೋಕವು ನನ್ನ ಪ್ರಾಣವನ್ನು ಹೀರಿಯೇ ತೃಪ್ತವಾದೀ ತೆಂದು ಎಣಿಸುತ್ತೇನೆ. ವಾಗ್ಧಾನವಂತೂ ದಿನಾಲು ನಡೆಯುತ್ತಿದೆ. ಆದರೆ ಇದೆಲ್ಲ ಬರಿಯ ಮೋಸವಲ್ಲದೆ ಬೇರೇನೂ ಅಲ್ಲ. ”

ರಮಾನಾಥನು ಮೂರು ಪತ್ರಗಳನ್ನೂ ರಿಸೆಯೊಳಗೆ ಹಾಕಿಕೊಂಡನು. ಅಂಚೆ ಮನೆಯು ಕಣ್ಣು ಮುಂದೆ ಹೊರಳಿ ಹೋದರೂ ಅವನಿಗೆ ತಿಳಿಯಲಿಲ್ಲ. ಇವಳನ್ನೂ, ನಾನು ಮೋಸ ಮಾಡುತ್ತಿರುವೆನೆಂದೇ ತಿಳಿಯುವಳಲ್ಲ? ಏನು ಮಾಡಲಿ? ಹೇಗೆ ವಿಶ್ವಾಸವನ್ನು ಹುಟ್ಟಿಸಲಿ? ಎಂತಹ ಅಪಾರ ವೇದನೆ ! ವಿಶ್ವಾಸವನ್ನೂ ನಾಶಗೊಳಿಸಿತ್ತಲ್ಲವೆ ಅದು? ಸುಳ್ಳು ಮರ್ಯಾದೆಯ ಲಕ್ಷಣೆ ಗಾಗಿ ತಾನು ಆಕೆಗೆ ಉಂಟುಮಾಡಿದ ನೋವಿನ ನಿಜವಾದ ಅಳವು ಎಷ್ಟೆಂದು ಅವನಿಗೆ ಈಗ ಗೊತ್ತಾಯಿತು. ಜಾಲಪಳು ಶೋಕದಿಂದ ಈ ತೆರನಾಗಿ ಬೇಯುತ್ತಿರುವಾಗಲೂ, ರಮಾನಾಥನು ಸಾಲ ಮಾಡುವುದಕ್ಕೆ ಹಿಂಜರಿವುದೆ ? ಅವನ ಹೃದಯವು ಕಾತರವಾಯಿತು. ಅತಿ ದೈನ್ಯದಿಂದ, ಅತಿ ಶೃದ್ಧಿಯಿಂದ ಅವನು ದೇವರನ್ನು ಬೇಡಿಕೊಂಡನು— ಭಗವನ್, ನನಗೆ ಏನು ಬೇಕಾದರೂ ದಂಡನೆಯನ್ನು ವಿಧಿಸು. ಆದರೆ ನನ್ನ ಜಾಲಪಳನ್ನು ಮಾತ್ರ ನನ್ನಿಂದ ದೂರ ಮಾಡಬೇಡ. ಅದಕ್ಕೆ ಮುಂಚೆಯೇ ನನ್ನ ಪ್ರಾಣವನ್ನು ತೆಗೆದುಕೋ. ಅವನ ಹೃದಯದಿಂದ ಹೊರಟ ಮಾತುಗಳನ್ನು—ದೇವರೆ, ದೇವರೆ, ನನ್ನ ದೀನದಶೆಯನ್ನು ಕಂಡು ದಯೆದೋರು !

ಆದರೆ ಈ ಗ್ಲಾನಿಯೊಡನೆ ಆತನಿಗೆ ಜಾಲಪಳ ಮೇಲೆ ಸಿಟ್ಟು ಬಂದಿತು. ಇಷ್ಟು ಬಯಕೆಯಿದ್ದೂ, ಈಕೆ ನನ್ನೊಡನೆ ಏಕೆ ಹೇಳಲಿಲ್ಲ? ನನ್ನ ಹತ್ತಿರವೂ ಈ ಕಣ್ಣು ಮುಚ್ಚಾಲೆಯೆ ?

ಅಂಗಣದಲ್ಲಿ ದಿನಸುಗಳ ತೂಕವಾಗುತ್ತಿತ್ತು. ಮೇಜಿನ ಮೇಲೆ ರೂಪಾಯಿ ಗಳು ಬಂದು ಬೀಳುತ್ತಿದ್ದವು. ರಮಾನಾಥನು ತನ್ನ ಚಿಂತೆಯಲ್ಲೇ ಮುಳುಗಿದ್ದನು. ಯಾರ ಸಲಹೆಯನ್ನು ಕೇಳಲಿ ? ತಾನು ಮದುವೆ ಮಾಡಿಕೊಂಡುದಾದರೂ ಏಕೆ ? ಎಲ್ಲ ದೋಷವೂ ತನ್ನದೆ. ಮನೆಯ ಸ್ಥಿತಿ ಗೊತ್ತಿದ್ದೂ, ತಾನು

ಮದುವೆ ಮಾಡಿಕೊಳ್ಳಲು ಸಮ್ಮತಿಸಿದುದೇಕೆ? ಅಂದು ಅವನಿಗೆ ಕೆಲಸ ಮಾಡಲು ಮನಸ್ಸಿರಲಿಲ್ಲ. ಹೊತ್ತಿಗೆ ಮೊದಲೇ ಹೊರಟು ಬಂದನು.

ಜಾಲಪಳು ಅವನನ್ನು ಕಂಡೊಡನೆ ಕೇಳಿದಳು— ನನ್ನ ಪತ್ರಗಳನ್ನು ನೀವು ಹಾಕಿಲ್ಲವಷ್ಟೆ? ರಮಾನಾಥನು ಹೇಳಿದನು— ಅಯ್ಯೋ, ಅವುಗಳ ನೆನಪೇ ಇರಲಿಲ್ಲ. ಕೆಸೆಯಲ್ಲಿದ್ದುದು ಕೆಸೆಯಲ್ಲೇ ಇದೆ.

ಜಾಲಪ—ಅದೊಳ್ಳೆಯದೇ ಆಯಿತು. ಸರಿ ಅದನ್ನಿಲ್ಲಿ ಕೊಡಿರಿ. ಅವನ್ನು ಹಾಕುವದೇ ಬೇಡ.

ರಮಾ— ಯಾಕೆ ನಾಳೆ ಹಾಕುವೆನು.

ಜಾಲ— ಬೇಡ ಅವನ್ನು ಕಳಿಸುವ ಅಗತ್ಯವೇ ಇಲ್ಲ. ಅವುಗಳಲ್ಲಿ ಬರೆಯಬಾರದ ಕೆಲವು ಸಂಗತಿಗಳನ್ನು ನಾನು ಬರೆದುಬಿಟ್ಟಿದ್ದೆ. ನೀವ ವನ್ನು ಟಪ್ಪಾಲಿಗೆ ಹಾಕುತ್ತಿದ್ದರೆ ನನಗೆ ದುಃಖವಾಗುತ್ತಿತ್ತು. ನಾನು ನಿಮ್ಮ ನಿಂದೆಯನ್ನು ಮಾಡಿದ್ದೆನು. ಹೀಗೆ ಹೇಳಿ ಅವಳು ಮಂದಹಾಸವನ್ನು ಬೀರಿದಳು.

ರಮಾ— ಕೆಟ್ಟವನನ್ನು, ಮೋಸಗಾರನನ್ನು, ಧೂರ್ತನನ್ನು ನಿಂದಿಸದೆ ಇನ್ನಾರನ್ನು ನಿಂದಿಸುವುದು?

ಜಾಲಪಳು ವ್ಯಗ್ರಳಾಗಿ ಕೇಳಿದಳು— ನೀವು ಪತ್ರಗಳನ್ನೋದಿರುವಿರಾ? ರಮಾನಾಥನು ನಿಸಂಕೋಚಭಾವದಿಂದ ಹೇಳಿದನು—ಹೌದು, ಇದು ಅಕ್ಷಮ್ಯ ಅಪರಾಧವೆ?

ಜಾಲಪಳು ಕಾತರಸ್ವರದಲ್ಲಿ ಹೇಳಿದಳು— ಹಾಗಾದರೆ ನನ್ನ ಮೇಲೆ ನೀವು ಬಹಳ ಸಿಟ್ಟುಗೊಳ್ಳುವಿರಿ.

ಕಣ್ಣೀರಿನ ಆವೇಗದಿಂದ ಅವಳ ಕಂಠವು ಬಿಗಿದು ಬಂದಿತು. ಅವಳ ತಲೆಯು ಬಾಗಿತು. ನತನಯನಗಳಿಂದ ಕಣ್ಣೀರ ಹನಿಗಳು ಸೆರಗಿನ ಮೇಲೆ ಬೀಳತೊಡಗಿದ್ದವು. ಒಂದು ನಿಮಿಷದಲ್ಲಿ ತನ್ನ ಸ್ವರವನ್ನು ಸರಿಪಡಿಸಿಕೊಂಡು ಆಕೆ ಹೇಳಿದಳು—“ ನನ್ನಿಂದ ಬಹಳ ದೊಡ್ಡ ಅಪರಾಧವಾಯಿತು. ನನಗೇನು ಬೇಕಾದರೂ ದಂಡನೆಯನ್ನು ವಿಧಿಸಿರಿ; ಆದರೆ ಅಪ್ರಸನ್ನರಾಗಬೇಡಿರಿ. ನೀವು ಹೋದ ಬಳಿಕ ನನಗೆಷ್ಟು ದುಃಖವಾಯಿತೆಂಬುದು ಆ ಪರಮಾತ್ಮನಿಗೇ ಗೊತ್ತು. ಹೇಗೆ ನನ್ನ ಲೇಖನಿಯಿಂದ ಆ ಮಾತುಗಳು ಹೊರಟುವೋ ನನಗೇ ತಿಳಿಯದು.

ಭೂಷಣಗಳ ಚಿಂತೆಯು ರಮಾನಾಥನಿಗೆ ತನಗಿದ್ದ ದಕ್ಕಿಂತ ಕಡಮೆ ಇರಲಿಲ್ಲವೆಂದು ಜಾಲಪಳಿಗೆ ತಿಳಿದಿದ್ದರೂ, ಗೆಳತಿಯರಿಗೆ ಪತ್ರ ಬರೆಯುವಾಗ ನಾವು ನಮ್ಮ ದುಃಖವನ್ನು ಹಿಂದುಮಾಡಿ ಹೇಳುವಂತೆ, ಆಕೆಯಾದರೂ ತನ್ನ ಗೆಳತಿಯರಿಗೆ ಬರೆದಾಗ ಸ್ವಲ್ಪ ಅಧಿಕವಾಗಿಯೇ ಬರೆದಿದ್ದಳು.

ರಮಾನಾಥನು ಜಾಲಪಳ ಕಂಬನಿಗಳನ್ನೊರಸುತ್ತ : ಹೇಳಿದನು—
ನಾನು ನಿನ್ನ ಮೇಲೆ ಅವುಸನ್ನನಾಗಿಲ್ಲ, ಪ್ರಿಯೆ. ಆಶೆಯನ್ನು ವಿಳಂಬ ಮಾಡುವುದೇ ದುರಾಶೆಯು. ಇಷ್ಟೂ ನನಗರಿಯದೆ? ನೀನು ಸಮ್ಮತಿಸಿದ್ದರೆ, ಎಷ್ಟೋ ಮುಂಚೆಯೇ ಒಂದೆರಡು ಒಡವೆಗಳನ್ನಾದರೂ ಮಾಡಿಸಿ ದಿರುತ್ತಿದ್ದಿಲ್ಲ. ಮನುಷ್ಯನು ಸಂಕೋಚದಿಂದ, ಒಂದು ವಸ್ತುವು ಬೇಕೆಂದೆ ಇದ್ದರೂ, 'ಬೇಡ ಬೇಡ'ವೆಂದು ಹೇಳುವನೆಂಬುದು ಆಗ ನನ್ನ ಬುದ್ಧಿಗೆ ಹೊಳೆಯಲಿಲ್ಲ. ದೇವರು ಬಯಸಿದರೆ ನೀನು ಇನ್ನು ಹೆಚ್ಚು ಹೊತ್ತು ಕಾಯಬೇಕಾಗಿಲ್ಲ.

ಜಾಲಪಳು ಚಿಂತಿತ ನೇತ್ರಗಳಿಂದ ಕೇಳಿದಳು— ಹಾಗಾದರೆ ಕಡವಾಗಿ ತರುವಿರೇನು ?

ರಮಾ— ಹಾಂ, ಉದ್ದರಿ ತರುವುದಕ್ಕೇನೂ ಅಡ್ಡಿಯಿಲ್ಲ. ಬಡ್ಡಿ ಕೊಡಲಿ ಕೈಲವಾದರೆ ಉದ್ದರಿ ಕೊಳ್ಳುವುದು ನಗದಿ ಕೊಂಡಂತೆಯೆ. ಸಾಲದಿಂದಲೇ ಪ್ರಪಂಚದ ಕೆಲಸಗಳು ಸಾಗುತ್ತವೆ. ಸಾಲ ಕೊಳ್ಳದವನು ಯಾರು?

ಜಾಲಪ—ನಾನು ನಿಮ್ಮ ಚಿಂತೆಗೆ ಕಾರಣಳಾಗುವುದಿಲ್ಲ. ಇನ್ನು ನಾನು ಕನಸಿನಲ್ಲಾದರೂ ಅಭರಣಗಳ ಹೆಸರನ್ನೆತ್ತುವುದಿಲ್ಲ.

ರಮಾ— ಹೆಸರನ್ನು ನೀನೆಂದೂ ಎತ್ತಿದವಳಲ್ಲ. ಹೌದು, ಆದರೆ ನೀನು ಹೆಸರೆತ್ತದಿದ್ದ ಮಾತ್ರಕ್ಕೆ ನಾನು ಮಾಡಬೇಕಾದ್ದು ಮಾಡಿದಂತಾಗುವುದಿಲ್ಲ ವಷ್ಟೆ! ಸಾಲವೆಂದರೆ ನೀನು ಇಷ್ಟು ಹೆದರುವುದು ಸುಮ್ಮನೆ. ರೂಪಾಯಿಗಳು ಕೂಡಲಿ ಎಂದು ನಾನು ಕಾಯುತ್ತ ಕುಳಿತರೆ, ಅವುಗಳೆಂದೂ ಜಮೆಯಾಗಲಿ ಕೈಲ್ಲ. ಹೀಗೆಯೇ ಏನಾದರೂ ಮಾಡಿ ವರ್ಷಕ್ಕೆ ಒಂದೆರಡು ಒಡವೆಗಳನ್ನು ಮಾಡಿಸುವುದು ಕಷ್ಟವಾಗದು.

ಜಾಲಪ— ಆದರೆ ಮೊದಲು ಒಂದು ಸಣ್ಣ ಒಡವೆಯನ್ನೇ ತಂದರೆ ಸಾಕು.

ರಮಾ— ನಾನೂ ಹಾಗೆಯೇ ಎಣಿಸಿರುವೆನು.

ರಮಾನಾಥನು ಪೆಟಿಯ ಕಡೆಗೆ ತೆರಳಿದಾಗ ಕತ್ತಲಾಗಿತ್ತು. ಹಗಲಾಗಿದ್ದರೆ ಗೆಳೆಯರಲ್ಲಿ ಯಾರಾದರೂ ನೋಡುತ್ತಿದ್ದರು. ದಯಾನಾಥರ ಕಣ್ಣಿಗೂ ಬೀಳುತ್ತಿದ್ದನೋ ಏನೋ. ಅವನು ಈ ಕೆಲಸವನ್ನಾಗೂ ತಿಳಿಸದೆಯೇ ಮಾಡಬೇಕೆಂದಿದ್ದನು.

೧೩

ಸರಾಸಕಟ್ಟಿಯಲ್ಲಿ ಗಂಗುವಿನ ಅಂಗಡಿಯೆಂದರೆ ಬಹಳ ಪ್ರಸಿದ್ಧಿ. ಗಂಗುವು ಬ್ರಾಹ್ಮಣನಾದರೂ ವ್ಯಾಪಾರದಲ್ಲಿ ಬಹಳ ಚತುರನಾಗಿದ್ದನು. ಅವನ ಅಂಗಡಿಯಲ್ಲಿ ದಿನಾಲೂ ಗಿರಾಕಿಗಳ ಸಂತೆಯಿರುತ್ತಿತ್ತು. ಅವನ ಕರ್ಮನಿಷ್ಠೆಯು ಗಿರಾಕಿಗಳಲ್ಲಿ ನಂಬುಗೆಯನ್ನು ಹುಟ್ಟಿಸಿತ್ತು. ಬೇರೆ ಅಂಗಡಿಗಳಲ್ಲಾದರೆ ಮೋಸ ಹೋಗುವ ಭಯವಿತ್ತು. ಇಲ್ಲಿ ಯಾವ ತರದ ಕಪಟವೂ ಇಲ್ಲ. ಗಂಗುವು ರಮಾನಾಥನನ್ನು ಕಂಡೊಡನೆ ಮೆಲುನಗೆಯನ್ನು ಬೀರಿ ಹೇಳಿದನು— ಬನ್ನಿ, ಸ್ವಾಮೀ, ಬನ್ನಿ ಮೇಲೆ. ಬಹಳ ದಯೆ ತೋರಿಸಿದಿರಿ. ಗುಮಾಸ್ತರೆ, ನಮ್ಮ ಬಾಬುಗಳಿಗೋಸ್ಕರ ಎಲೆಯಡಿಕೆ ತರಿಸಿರಿ. ಏನಪ್ಪಣೆ, ಬಾಬುಗಳೆ? ನೀವಂತೂ ನಮ್ಮ ಮೇಲೆ ಕೋಪಗೊಂಡಂತೆ ತೋರುವುದು. ಈಚೆಕಡೆ ಬರುವುದೇ ಇಲ್ಲ. ಬಡವರ ಮೇಲೂ ಆಗಾಗ ದಯೆದೋರುತ್ತಾ ಇರಬೇಕು, ಸ್ವಾಮೀ!

ಗಂಗುವಿನ ಈ ತೆರದ ಶಿಷ್ಟತೆಯಿಂದ ರಮಾನಾಥನಿಗೆ ತುಸು ಧೈರ್ಯ ಬಂದಂತಾಯಿತು. ಅವನಿಷ್ಟು ಮಾಡಿ ಹಟಹಿಡಿದು ಕರೆಯದಿದ್ದಲ್ಲಿ ರಮಾನಾಥನಿಗೆ ಅವನ ಅಂಗಡಿಯೊಳಗೆ ಕಾಲಿಡುವ ಸಾಹಸವಾಗುತ್ತಿದ್ದಿಲ್ಲ. ಅಂಗಡಿಯೊಳಗೆ ಹೊಕ್ಕು ಹೇಳಿದನು—ಇಲ್ಲಿ ನಮ್ಮಂತಹ ಮಜೂರರನ್ನು ಕೇಳುವವರು ಯಾರು ಸ್ವಾಮೀ, ಕೆನೆ ತುಂಬಿದ್ದ ರಲ್ಲವೆ?

ಗಂಗು—ಇದೇನು ಹೇಳುತ್ತೀರಿ ಸ್ವಾಮೀ! ಇದು ನಿಮ್ಮ ಅಂಗಡಿ. ಏನು ಬೇಕೋ ಅದನ್ನು ಒಯ್ಯಿರಿ. ಬೆಲೆ ಹಿಂದೆ-ಮುಂದೆ ಸಿಕ್ಕೇಸಿಗುವುದು. ನಾವು ಜನರನ್ನು ಕಂಡೇ ಗುರುತು ಹಿಡಿಯುತ್ತೇವೆ. ಹಾಗೆಣಿಸಬೇಡಿ. ನೀವು ನಮ್ಮ ಅಂಗಡಿಗೆ ಕಾಲಿಟ್ಟುದೇ ನಮ್ಮ ಭಾಗ್ಯ. ಏನು ತೋರಿಸಲಿ? ಬಳೆಯೇ ಹಾರವೇ? ಇದೇ ಹೊಸತಾಗಿ ದಿಲ್ಲಿಯಿಂದ ಮಾಲು ಬಂದಿದೆ.

ರಮಾ— ಯಾವುದಾದರೂ ಸುಲಭ ಬೆಲೆಯ ಹಾರವನ್ನು ನೋಡುವ.

ಗಂಗು— ಸಾಧಾರಣ ಆರೂರು-ಏಳೂರು ರರದ್ದಾ ಗಬಹುದಲ್ಲವೆ ?

ರಮಾ— ಬೇಡವಪ್ಪಾ, ಹೆಚ್ಚೆಂದರೆ ನಾನೂರು.

ಗಂಗು— ನಾನು ನಿಮಗೆ ಅವೆರಡನ್ನೂ ತೋರಿಸುತ್ತೇನೆ. ಯಾವುದು ಕಣ್ಣಿಗೆ ಹಿಡಿಯುತ್ತದೋ ಅದನ್ನೆ ತೆಗೆಯಿರಿ. ನಮ್ಮಲ್ಲಿ ಯಾವ ಬಗೆಯ ಠಕ್ಕು-ವೋಸಗಳಿಲ್ಲ. ಆ ವಿಷಯ ತಾವು ಚಿಂತಿಸುವುದೇ ಬೇಡ. ಐದು ವರುಷದ ಮಗುವೇ ಆಗಲೀ, ನೂರು ವರುಷದ ಮುದುಕನೇ ಆಗಲಿ, ಎಲ್ಲ ರಿಗೂ ಒಂದೇ ಮಾತು. ಅವನಿಗೂ ಒಂದು ದಿನ ಮುಖ ತೋರಿಸಬೇಕಾಗುತ್ತ ದಲ್ಲ ಸ್ವಾಮಿ !

ಸಂದುಕವು ಮುಂದೆ ಬಂದಿತು. ರಮಾನಾಥನು ಎವೆಯಿಕ್ಕದೆ ಒಂದಾದ ಮೇಲೆ ಒಂದು ಆಭರಣಗಳನ್ನು ನೋಡುತ್ತಿದ್ದನು. ಅವುಗಳ ಹೊಳವು ವಿದ್ಯುದ್ವಿಪವನ್ನು ಸೋಲಿಸುತ್ತಿತ್ತು. ರಮಾನಾಥನು ನೂರು ರೂಪಾಯಿ ಗಳಿಗಿಂತ ಹೆಚ್ಚು ಕಡ ಕೇಳುವುದಿಲ್ಲವೆಂದು ನಿರ್ಧರಿಸಿ ಬಂದಿದ್ದನು. ಆದರೆ ನಾನೂರು ರೂಪಾಯಿಗಳ ಹಾರವೂ ಅವನ ಕಣ್ಣಿಗೆ ತಾಕುತ್ತಿದ್ದಿಲ್ಲ! ಜಾಲಪಳು ಅದನ್ನು ಮೆಚ್ಚದಿದ್ದರೆ? ಎಲ್ಲ ಪ್ರಯತ್ನಗಳೂ ವ್ಯರ್ಥವಾಗಬಹುದು. ಈ ಮಣಿಹಾರವು ಹೇಗೆ ಶೋಭಿಸುತ್ತಿದೆ? ಅದು ತನ್ನ ಸಹಸ್ರ ಮಣಿರಂಜಿತ ನೇತ್ರಗಳಿಂದ ಅವನನ್ನು ಸೆಳೆಯಹತ್ತಿತು. ಅವನು ದಂಗುಬಡಿದವನಾಗಿ ನೋಡುತ್ತಿದ್ದನು; ಆದರೆ ಬಾಯಿಯಿಂದ ಮಾತುಗಳೇ ಹೊರಡಲೊಲ್ಲವು. ಅವನ ಹತ್ತಿರವಿದ್ದುದು ಮುನ್ನೂರು ರೂಪಾಯಿ ಮಾತ್ರ. ಗಂಗುವು ಮತ್ತೆ ಮುನ್ನೂರಕ್ಕೆ ಉದ್ದರಿ ಬರೆಯದಿದ್ದರೆ ಅವನೆಷ್ಟು ನಾಚಿಕೆಪಡಬೇಕಾಗುವುದು ? ಗಂಗುವು ಆತನ ಮನಸ್ಸಿನ ಸಂಶಯವನ್ನು ತಿಳಿದು— ನಿಮಗೆ ಈ ಹಾರವೇ ಒಪ್ಪುವುದು. ಕತ್ತಲಲ್ಲಟ್ಟರೆ ಬೆಳ್ಳಗೆ ಬೆಳಕಾದೀತು.

ರಮಾ— ನನಗೂ ಒಪ್ಪುವುದು ಇದೇ ಹಾರ. ಆದರೆ ನನ್ನ ಹತ್ತಿರ ಇರ ವುದು ಮುನ್ನೂರು ಮಾತ್ರವೆಂದು ತಿಳಿದುಕೊಳ್ಳಿರಿ.

ನಾಚಿಕೆಯಿಂದ ರಮಾನಾಥನ ಮುಖವು ಕೆಂಪೇರಿತು. ಕಂಪಿಸುವ ಹೃದಯದಿಂದ ಅವನು ಗಂಗುವಿನ ಮುಖವನ್ನು ನೋಡತೊಡಗಿದನು.

ಗಂಗುವು ನಿಷ್ಕಪಟ ಭಾವದಿಂದ ಹೇಳತೊಡಗಿದನು — ಸ್ವಾಮೀ, ರೂಪಾಯಿಯ ಮಾತೆತ್ತಬೇಡಿರಿ. ಹತ್ತು ಸಾವಿರದ ಒಡವೆಗಳನ್ನು ಕಳಿಸಲೇ, ಹೇಳಿರಿ. ಅಂಗಡಿಯೇ ನಿಮ್ಮದಿರುವಾಗ ಇದೆಲ್ಲಾ ಎಂತಹ ಮಾತು ! ಅಪ್ಪಣೆ

ಯಾದರೆ ಇನ್ನೊಂದೆರಡು ಒಡವೆಗಳನ್ನು ತೋರಿಸುವೆನು. ನಿನ್ನೆಯೇ ಒಂದು ಚೂಡಾಮಣಿಯು ತಯಾರಾಗಿ ಬಂದಿರುವುದು. ಒಂದು ಸಲ ನೋಡಿ ಬಿಡಿ. ದರವೂ ಬಹಳವಿಲ್ಲ. ನಿಮಗಾದರೆ ಇನ್ನೂ ರೈವತ್ತಕ್ಕೆ ಕೊಡುವೆನು.

ರಮಾನಾಥನಿಗೆ ಚಿನ್ನದ ಆ ಗುಲಾಬಿ ಹೂವನ್ನು ಕಂಡು ಆಶ್ಚರ್ಯದ ಮೇಲೆ ಆಶ್ಚರ್ಯವಾಯಿತು. ನಿಜವಾದ ಗುಲಾಬಿಯ ಹೂವಿನಂತೆಯೇ ಇತ್ತು. ವಜ್ರದ ಕಲ್ಲುಗಳ ಹಿಮಕಣಗಳಂತೆ ಹೊಳೆಯುತ್ತಿದ್ದುವು.

ಗಂಗು-- ಏನು, ಚೆನ್ನಾಗಿಲ್ಲವೆ ?

ರಮಾ-- ಸುಂದರವಾಗಿದೆಯೇನೋ ಹೌದು. ಆದರೆ ನೀವು ನಾಳೆ ಯಿಂದಲೇ ಹಣದ ತಗಾದೆಗೆ ಆರಂಭಿಸಿದರೆ ಇಲ್ಲಿ ನಾನು ಸತ್ತೆ. ನನ್ನಿಂದಾದಷ್ಟು ಬೇಗನೆ ಸಲ್ಲಿಸುವ ಯೋಚನೆ ಮಾಡುವೆನು.

ಗಂಗುವು ಎರಡನ್ನೂ ಮುಖಮಲ್ಲಿಸ ಸುಂದರ ಪೆಟ್ಟಿಗೆಗಳಲ್ಲಿ ಇಟ್ಟು ಹೆಸರು ಬರಕೊಂಡು ರಮಾನಾಥನಿಗೊಪ್ಪಿಸಿದನು. ಎಲೆಯಡಿಕೆಯ ಉಪಚಾರವನ್ನು ಮಾಡಿ ಕಳುಹಿಸಿಕೊಟ್ಟನು.

ರಮಾನಾಥನ ಮನೋಲಾಸವು ಎಲ್ಲೆ ಮೀರಿತು. ಅದರದು ಶುದ್ಧ ಉಲ್ಲಾಸವಾಗಿರಲಿಲ್ಲ ; ಅದರೊಡನೆ ಶಂಕೆಯ ಬೆರಕೆಯಿದ್ದಿತು. ತಾಯಿಯ ಹತ್ತಿರ ಬೇಡಿ ಹಣ ತೆಗೆದುಕೊಂಡು ಮಿಠಾಯಿ ತಿನ್ನುವ ಬಾಲಕನ ಉತ್ಸಾಹ ವಾಗಿರಲಿಲ್ಲ ; ಹಣವನ್ನು ಕದ್ದು ಮಿಠಾಯಿ ತಿನ್ನುವವನದಾಗಿದ್ದಿತು. ಅವನು ನಿಗೆ ಮಿಠಾಯಿಗಳು ಸಿಹಿಯಾಗಿ ರುಚಿಸುತ್ತವೇನೋ ಸರಿ. ಆದರೆ ಮನೆಗೆ ಹೋದೊಡನೆ ಬೆನ್ನಿಗೆ ಏಟು ಬೀಳುವುದೋ ಏನೋ ಎಂದು ಎದೆ ನಡುಗುತ್ತಿ ರುವುದು. ಆರೂರೈವತ್ತು ರೂಪಾಯಿಗಳನ್ನು ತೀರಿಸುವುದು ಅಷ್ಟೊಂದು ದೊಡ್ಡ ಮಾತಾಗಿರಲಿಲ್ಲ ; ಸರಿಯಾಗಿ ಕೆಲಸ ನಡೆಯಿಸಿದರೆ ಆರು ತಿಂಗಳಲ್ಲಿ ತೀರಿಸಬಹುದು. ಮನೆಯನ್ನು ಬೇಗ ತಲುಪಬೇಕೆಂದು ಒಂದು ಗಲ್ಲಿಯ ಹಾದಿಯನ್ನು ಹಿಡಿದನು. ಆಕಾಶದಲ್ಲಿ ಕವಿದಿದ್ದ ಮೋಡಗಳು ಭೋರೆಂದು ಸುರಿಯತೊಡಗಿದುವು. ಅವನು ಕೊಡೆ ಬಿಡಿಸುವುದರೊಳಗೆ ಒಮ್ಮೆ ಎಲ್ಲಾ ಒದ್ದೆಯಾದನು. ಆ ಕತ್ತಲಾದ ಗಲ್ಲಿಯಲ್ಲಿ ಹೋಗುವಾಗ ಅವನಿಗೆ ಎಲ್ಲಿ ಕಳ್ಳರು ಬಂದು ತನ್ನ ಒಡವೆಗಳನ್ನು ಸೆಳೆದುಕೊಳ್ಳುವರೋ ಎಂಬ ಭಯವು ಕೂಡಾ ಹತ್ತಿತು. ತಾನೇಕೆ ಮುಖ್ಯ ಮಾರ್ಗವನ್ನು ಬಿಟ್ಟು ಈ ಗಲ್ಲಿಯನ್ನು ಸೇರಿದನೆಂದು ಪಶ್ಚಾತ್ತಾಪವಾಯಿತು. ಈ ಅಸಾಮಯಿಕ ಮಳೆಯು ಅವನ

ಆನಂದದ ಕಲ್ಪನೆಗಳಿಗೆ ತಡೆಮಾಡಿ ಬಿಟ್ಟಂತಿತ್ತು. ಹಾಗೂ ಹೀಗೂ ಪುನಃ ರಸ್ತೆಯು ಬಂದಿತು.

ಅವನು ಮನೆಯನ್ನು ತಲುಪಿದಾಗ ದಯಾನಾಥರು ಹುಕ್ಕವನ್ನು ಸೇದು ತ್ತಿದ್ದರು. ಅವರಿಗೆ ಕಾಣದಂತೆ ಹೋಗಬೇಕೆಂದು ಮಾಡಿದ್ದನು. ಆದರೆ ಅವರು ಕೇಳಿಯೇ ಬಿಟ್ಟರು— ಈ ಹೊತ್ತಿನಲ್ಲಿ ಎಲ್ಲಿಗೆ ಹೋಗಿದ್ದೆ ?

ರಮಾನಾಥನು ಅವರ ಮಾತಿಗೆ ಉತ್ತರ ಕೊಡಲಿಲ್ಲ. ಎಲ್ಲಾದರೂ ಅವರು ಅಂದಿನ ವೃತ್ತಪತ್ರಿಕೆಯ ಸುದ್ದಿಯ ಚರ್ಚೆಗೆ ತೊಡಗಿದರೆಂದರೆ ಕೆಲವು ಗಂಟೆಗಳ ತನಕ ಬಿಡುವು ದೊರೆವಂತಿರಲಿಲ್ಲ. ನೆಟ್ಟಗೆ ಒಳಗೆ ನಡೆ ದನು. ಜಾಲಪಳು ಬಾಗಿಲಲ್ಲಿ ನಿಂತು ಅವನ ಕೈಯಿಂದ ಕೊಡೆಯನ್ನು ಇಸಿದುಕೊಂಡು ಹೇಳಿದಳು—ಪೂರಾ ತೊಯ್ದಿದ್ದೀರಿ. ಇದೇನು ? ಎಲ್ಲಾದರೂ ನಿಲ್ಲಬಾರದಾಗಿತ್ತೆ ?

ರಮಾ— ಮಳೆಯನ್ನು ಕೇಳುವವರಾರು, ಇಡಿ ರಾತ್ರಿ ಸುರಿಯುತ್ತಾ ಇದ್ದರೆ ?

ಹೀಗೆನ್ನುತ್ತ ರಮಾನಾಥನು ಮೇಲಕ್ಕೆ ಹೋದನು. ಜಾಲಪಳು ತನ್ನ ಹಿಂದೆಯೇ ಬರಬಹುದೆಂದು ಎಣಿಸಿದ್ದನು. ಆದರೆ ಅವಳು ಕೆಳಗೆ ಕೂತು ತನ್ನ ಮೈದುನರೊಂದಿಗೆ ಚಕ್ಕಂದವಾಡುತ್ತಿದ್ದಳು. ರಮಾನಾಥನು ಸರಾಫ ಕಟ್ಟಿಯಿಂದ ಬಂದಿರುವನೆಂದು ಹೇಗೆ ತಿಳಿಯಬೇಕು ?

ರಮಾನಾಥನು ಬಟ್ಟೆ ಬದಲಿಸಿ ಸಿಡುಕಿನಿಂದ ಕೆಳಗೆ ಬಂದನು. ಊಟಕ್ಕೆ ಸಿದ್ಧವಾಗಿತ್ತು. ಜಾಲಪಳು ತನ್ನ ಉದ್ದೇಗವನ್ನು ತಡೆದುಕೊಂಡಿದ್ದರೂ ಅಂದಿನ ಆ ಉತ್ಕಂಠಾವಸ್ಥೆಯಲ್ಲಿ ಅವಳಿಗೆ ಊಟವು ಸೇರಲಿಲ್ಲ. ಅವಳು ಮೇಲೆ ಬಂದಾಗ ರಮಾನಾಥನು ಮಂಚದ ಮೇಲೆ ಒರಗಿದ್ದನು. ಅವಳನ್ನು ಕಂಡೊಡನೆ ಹೇಳಿದನು— ಇವತ್ತು ಸುಮ್ಮನೆ ಸರಾಫಕಟ್ಟಿಯ ವರೆಗೆ ಹೋದಂತಾಯಿತು. ತಯಾರಾದ ಹಾರವು ಎಲ್ಲಿಯೂ ಇರಲಿಲ್ಲ.

ಜಾಲಪಳ ಉತ್ಸಾಹಭರಿತ ಮುಖವು ಕಳೆಗುಂದಿತು. ಹೇಳಿದಳು—ಅದು ನನಗೆ ನೊದಲೇ ಗೊತ್ತಿತ್ತು. ನಾಲೞಾರು ತಿಂಗಳಾದರೂ ಹಿಡಿದೀತು, ಅದರ ಕೆಲಸವೆಲ್ಲಾ ಮುಗಿಯಲು.

ರಮಾ— ಇಲ್ಲ, ಇಲ್ಲ. ಬಹು ಬೇಗನೆ ಮಾಡಿ ಕೊಡುವೆನೆಂದು ಅಣೆ ಹಾಕಿ ಹೇಳಿದನು.

ಜಾಲಪ— ಹೂಂ, ಯಾವಾಗ ಬೇಕಾದರೂ ಕೊಡಲಿ.

ಉತ್ಕಂಠತೆಯ ಚರಮಾವಸ್ಥೆಯೇ ನಿರಾಶೆ. ಜಾಲಪಳು ಮುಖ ತಿರುಗಿಸಿ ಮಲಗುವುದರಲ್ಲಿದಳು. ಅಷ್ಟರಲ್ಲಿ ರಮಾನಾಥನು ಬಿದ್ದು ಬಿದ್ದು ನಗ ತೊಡಗಿದನು. ಜಾಲಪಳು ಬೆಚ್ಚಿಬಿದ್ದಳು. ರಮಾನಾಥನು ಬೇಕೆಂದೇ ಈ ಸೊಗನ್ನು ಮಾಡಿದನೆಂದು ಆಕೆಗೆ ತಿಳಿಯಿತು. ಮುಗುಳ್ಳುಗುತ್ತಾ ಹೇಳಿದಳು— ಎಂತಹ ತುಂಟತನ ನಿಮ್ಮದು ! ಏನು ತಂದಿರಿ ?

ರಮಾ— ನಿನ್ನನ್ನು ಹೇಗೆ ಮೋಸಗೊಳಿಸಿದೆ ?

ಜಾಲಪ— ಇದು ಗಂಡಸರ ಸ್ವಭಾವ. ನೀವೇನೂ ಹೊಸತು ಮಾಡಿ ದಂತಾಗಲಿಲ್ಲ, ಬಿಡಿ.

ಜಾಲಪಳು ಆ ಎರಡೂ ಒಡವೆಗಳನ್ನು ಕಂಡು ಆನಂದತುಂದಿಲ ಫಾದಳು. ಎದೆಯಲ್ಲಿ ಸಂತಸದ ತೆರೆಗಳು ಏಳುತ್ತಿದ್ದವು. ತನ್ನ ಸಂತೋಷ ವನ್ನು ತಡೆದುಕೊಳ್ಳಬೇಕೆಂದು ಆಕೆ ಎಷ್ಟು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಮುಗುಳ್ಳುಗುವ ಕಣ್ಣುಗಳು, ಹೊಳೆ ಹೊಳೆನ ಕಪೋಲಗಳು ಅರೆದಿರೆದ ಅಧರ ಗಳು, ಆಕೆಯ ಆನಂದವನ್ನು ಬಯಲಿಗೆಳೆಯುತ್ತಿದ್ದವು. ಸರವನ್ನು ಕೊರ ಳಿಗೆ ಹಾಕಿಕೊಂಡಳು. ಚಿನ್ನದ ಹೂವನ್ನು ಮುಡಿದುಕೊಂಡು ಹರ್ಷೋ ನ್ನತ್ತಳಾಗಿ ಎಂದಳು— ದೇವರು ನಿಮ್ಮ ಎಲ್ಲಾ ಬಯಕೆಗಳನ್ನೂ ಈಡೇರಿಸ ಲೆಂದು ಕೋರುವೆ !

ಬಾಲ್ಯದಿಂದಲೂ ಆಕೆಯ ಕಲ್ಪನೆಗಳ ಮಧುರ ಸ್ವಪ್ನವಾಗಿದ್ದು ಆಕೆಯ ಬಯಕೆಗಳ ಕ್ರೀಡಾರಂಗವಾಗಿದ್ದ ಆ ಅಭಿಲಾಷೆಯು ಇಂದು ಪೂರ್ಣವಾಯಿತು. ಅವಳ ಸಾಧನೆಯು ಇಂದು ಫಲಿಸಿತು; ಬಯಕೆ ಈಡೇರಿತು. ಮಾನಕಿಯು ಅಲ್ಲಿರುತ್ತಿದ್ದರೆ, ಎಲ್ಲರಿಗಿಂತ ಮೊದಲು ಅವಳಿಗೆ ಈ ಹಾರವನ್ನು ತೋರಿಸಿ ನಿಮ್ಮ ಹಾರ ನಿಮಗೇ ಇರಲಿ—ಎಂದು ಹೇಳುತ್ತಿದ್ದಳು.

ರಮಾನಾಥನಿಗೆ ತನ್ನ ಜೀವನವು ಇಂದು ಸಫಲವಾಯಿತೆಂದು ಗೋಚರಿಸಿತು. ತನ್ನ ಬಾಳುವೆಯಲ್ಲಿ ಇಂದು ಮೊದಲ ಸಲ ಆತನಿಗೆ ವಿಜಯದ ಆನಂದವಾಯಿತು.

ಕೆಳಗೆ ಹೋಗಿ ತಾಯಿಯವರಿಗೆ ತೋರಿಸಿ ಬರಲೇ ಎಂದು ಕೇಳಿದಾಗ ರಮಾನಾಥನು, ಮೊದಲು ಬೇಡನೆಂದು, ಕೊನೆಗೆ ಉದ್ದರಿ ತಂದ ವಿಷಯ ಪ್ರಸ್ತಾಪಿಸಬೇಡನೆಂದು ಹೇಳಿ ಕಳುಹಿಕೊಟ್ಟನು.

ಅರ್ಧ ರಾತ್ರಿ ಕಳೆದಿತ್ತು. ರಮಾನಾಥನು ಆನಂದದಿಂದ ನಿದ್ರೆ ಮಾಡುತ್ತಿದ್ದನು. ಜಾಲಪಳು ಮಾಳಿಗೆಯ ಮೇಲೆ ಬಂದು ಒಮ್ಮೆ ಬಾನಿನತ್ತ ಕಣ್ಣು ಹಾಕಿದಳು. ಹಿಟ್ಟು ಚೆಲ್ಲಿದಂತೆ ತಿಂಗಳ ಬೆಳಕು ಹರಡಿತ್ತು. ಕಾರ್ತಿಕಮಾಸದ ತಿಂಗಳ ಬೆಳಕು. ಅದರಲ್ಲಿ ಸಂಗೀತದ ಶಾಂತಿ ಇತ್ತು. ಶಾಂತಿಯ ಮಾಧುರ್ಯವಿತ್ತು, ಮಾಧುರ್ಯದ ಉನ್ನಾದವಿತ್ತು. ಜಾಲಪಳು ಕೋಣೆಯೊಳಗೆ ಬಂದು ಆ ಸಂದುಕವನ್ನು ತೆರೆದು ಹಾರವನ್ನೂ, ಹೂವನ್ನೂ ಜತನದಿಂದ ಅದರೊಳಗಿಟ್ಟಳು. ಆ ಹಿಂದಿನ ಮಣಿಸರಕಿನ ಹಾರವನ್ನು ತುಂಡು ಮಾಡಿ ಬಿಸಾಡಿದಳು. ಅದರ ಮಣಿಗಳು ಚೆಲ್ಲಾಪಿಲ್ಲಿಯಾಗಿ ಕೆಳಗಿನ ಬೀದಿಯಲ್ಲಿ ಹರಡಿ ಕೊಂಡುವು.

೧೪

ಆ ದಿನದಿಂದ ಜಾಲಪಳ ಸತಿಸ್ನೇಹದಲ್ಲಿ ಸೇವಾಭಾವದ ಉದಯವಾಯಿತು. ಅವನು ಮೀಯಲು ಹೋದಾಗ ಅಲ್ಲಿ ವೈಯೋರಸುವ ವಸ್ತ್ರವು ತಾನಾಗಿ ದೊರೆಯುತ್ತಿತ್ತು. ಎಣ್ಣೆ ಮತ್ತು ಸಾಬೂನು ಬೇಗನೆ ಸಿಗುತ್ತಿದ್ದವು. ಆಫೀಸಿಗೆ ಹೊರಡುವ ಸಮಯದಲ್ಲಿ ಜಾಲಪಳು ಅವನ ಬಟ್ಟೆಗಳನ್ನು ಮುಂದೆ ತಂದಿಡುವಳು. ಮುಂಚೆ ಕೇಳಿದ ಮೇಲೆ ಎಲೆಯಡಿಕೆ ಬರುತ್ತಿತ್ತು; ಈಗ ಒತ್ತಾಯಗಿಂದ ಬಾಯಿಗೆ ಬೀಳುತ್ತಿತ್ತು. ಅವನಿಗೆ ಯಾವ ವಿಷಯಕ್ಕೂ ಹೇಳಬೇಕಾಗಿ ಬರುತ್ತಿರಲಿಲ್ಲ. ಎಲ್ಲಿಯವರೆಗೆಂದರೆ ಅವನು ಊಟಕ್ಕೆ ಕೂತಾಗ ಅವಳು ಬೀಸಣಿಕೆಯಿಂದ ಬೀಸುತ್ತಿದ್ದಳು. ಮೊದಲು ಅಡುಗೆ ಮಾಡಲು ಇಷ್ಟವಿಲ್ಲದೆ ಹೋಗುತ್ತಿದ್ದಳು. ಬಿಟ್ಟು ಕೆಲಸವೆಂಬಂತೆ ಮಾಡುತ್ತಿದ್ದಳು. ಈಗ ಪ್ರೀಮದಿಂದ ಅಡುಗೆ ಮಾಡುವಳು. ರಮಾನಾಥನಿಗೆ ಹಿಂದಿನ ವಸ್ತುಗಳೇ ಆದರೂ ರುಚಿ ಹೆಚ್ಚಿದಂತೆ ತೋರಿಬರುತ್ತಿತ್ತು. ಅವನಿಗೆ ಈ ಮಧುರ ಸ್ನೇಹದ ಇದಿರು ಆ ಎರಡು ಅಭರಣಗಳು ತುಚ್ಛವಾಗಿ ಕಾಣುತ್ತಿದ್ದವು.

ಗಂಗುವಿನ ಅಂಗಡಿಯಿಂದ ರಮಾನಾಥನು ಅಭರಣಗಳನ್ನು ಕೊಂಡ ಮೇಲೆ ಬೇರೆ ವ್ಯಾಪಾರಿಗಳೂ ಅವನನ್ನು ಕಂಡೊಡನೆ ನಮಸ್ಕರಿಸಿ ತಮ್ಮ ಅಂಗಡಿಯೊಳಗೂ ಕಾಲಿರಿಸಿ ಕೃಪೆಮಾಡಬೇಕೆಂದು ಬೇಡಿಕೊಳ್ಳುತ್ತಿದ್ದರು. ರಮಾನಾಥನ ಅತ್ಮಸಂಯಮವು ಅವನ ಪ್ರಾಮಾಣಿಕತೆಯನ್ನು ಇನ್ನಷ್ಟು

ಹೆಚ್ಚಿಸುತ್ತಿದ್ದುವೇ ಹೊರತು ಕಡಮೆ ಮಾಡುತ್ತಿದ್ದಿಲ್ಲ. ಒಂದು ದಿನ ಒಬ್ಬ ದಲಾಲನು ಧೈರ್ಯ ಮಾಡಿಕೊಂಡು ರಮಾನಾಥನ ಮನೆಯತನಕವೂ ಬಂದು ಬಿಟ್ಟನು. ರಮಾನಾಥನು ತನ್ನ ಕೈ ಖಾಲಿಯಾಗಿರುವುದೆಂದೂ ಸದ್ಯ ತಾನು ಯಾವ ಆಭರಣವನ್ನೂ ಕೊಳ್ಳುವ ಸ್ಥಿತಿಯಲ್ಲಿಲ್ಲವೆಂದೂ ಎಷ್ಟು ಬಗೆಯಾಗಿ ಹೇಳಿಕೊಂಡರೂ ದಲಾಲನು ತನ್ನ ವಿನಯವನ್ನು ಬಿಡಲಿಲ್ಲ. ಕೊನೆಗೆ ಹೀಗೆಂದನು—ನಿಮ್ಮಂತಹ ಶ್ರೀಮಂತರ ಹತ್ತಿರ ಹೋಗದೆ ಮತ್ತೆಲ್ಲಿಗೆ ಹೋಗಲಿ? ಬೇರೆಯವರು ನಿಮ್ಮ ದೆಶೆಯಿಂದ ತುಂಬಾ ತುಂಬಾ ಲಾಭವನ್ನು ಹೊಡೆದರೆ ಈ ಬಡವನು ಒಂದು ನಾಲ್ಕು ಕಾಸುಗಳನ್ನು ಒಯ್ಯುವುದಕ್ಕೆ ಅಡ್ಡಿಯೇತಕ್ಕೇ ಒಡೆಯರೆ? ಈವೊತ್ತಂತೂ ನಿಮ್ಮದೇ ಬೋಣಿಗೆಯೆಂದು ನನ್ನ ಮನಸ್ಸು ಹೇಳುತ್ತಿದೆ. ರೂಪಾಯಿಯ ವಿಷಯ ಬಿಡಿ. ಯಾನಾಗ ಕೊಟ್ಟರೂ ನಡೆಯುತ್ತದೆ. ನಾವು ಮನುಷ್ಯನ ಗುಣ ನೋಡುವುದಲ್ಲದೆ ಹಣವನ್ನಲ್ಲ. ಭಗವಂತನ ಇಚ್ಛೆಯಿದ್ದರೆ ನಾನು ಇಲ್ಲಿ ಏನಾದರೂ ವ್ಯಾಪಾರವನ್ನು ಮಾಡದೆ ಏಳುವುದಿಲ್ಲ. ದಲಾಲನು ಸೆಟ್ಟಿಗೆಯಿಂದ ಹೊಸತರದ ಎರಡು ಒಡವೆಗಳನ್ನು ತೆಗೆದಿಟ್ಟನು— ಹರಳುಕೆಚ್ಚಿದ ಬಳೆ ಮತ್ತು ಕಿವಿಯ ಕುಡುಕುಗಳು, ಎರಡೂ ಅಪೂರ್ವವಾಗಿದ್ದವು. ರಮಾನಾಥನಿಗೆ ಅವನ್ನು ನೋಡಿ ತನ್ನ ಆಫೀಸಿನ ಹೊತ್ತಾದುದು ಕೂಡಾ ಮರೆತು ಹೋಯಿತು. ಅವೆರಡೂ ಕೇಸುಗಳನ್ನು ಹಿಡಿದುಕೊಂಡು ಒಳಗೆ ನಡದೇ ಬಿಟ್ಟನು. ಅವನ ಕೈಯಲ್ಲಿದ್ದ ಕೇಸುಗಳನ್ನು ನೋಡುತ್ತಲೇ ಇಬ್ಬರು ಹೆಂಗುಸರೂ ಅವನ ಮೇಲೆ ಮುಗಿಬಿದ್ದರು. ಅದರ ಧಳಕು, ಅವರ ಗುಣದೋಷ ವಿವೇಚನೆಯ ಶಕ್ತಿಯನ್ನು ಕೂಡಾ ಕುಗ್ಗಿಸುವಷ್ಟರ ಮಟ್ಟಿಗೆ ಅವರನ್ನು ಮೋಹಿಸಿಬಿಟ್ಟಿತು.

ರಮಾನಾಥನು ನಗುತ್ತಾ ಕೇಳಿದನು— ಚೆನ್ನಾಗಿವೆಯಲ್ಲವೆ ?

ಜಾಲಸ— ಅಲ್ಲದೆ ಏನು? ಅಮ್ಮಾ ನೀವು ತೆಗೆದುಕೊಳ್ಳಿರಿ.

ರಾಮೇಶ್ವರಿಯು ತನ್ನ ಮನೋವ್ಯಥೆಯನ್ನು ಅಡಗಿಸುವುದಕ್ಕೋಸ್ಕರ ತಲೆ ತಗ್ಗಿಸಿದಳು. ಇಡೀ ಜೀವನವನ್ನು ಮನೆವಾರ್ತೆಯ ಚಿಂತೆಯಲ್ಲಿ ಕಳೆದ ಆ ಜೀವ ಇದನ್ನು ತೊಡುವ ಬಯಕೆಯನ್ನು ಕನಸಿನೊಳಗಾದರೂ ಮಾಡಿರಬಹುದೆ? ಪಾಪ, ಆ ದುಃಖಿನಿಯ ಜೀವಮಾನದ ಒಂದು ಬಯಕೆಯೂ ಈಡೇರಿರಲಿಲ್ಲ. ಮಕ್ಕಳನ್ನು ಸಾಕಿ ಸಲಹುವುದಕ್ಕೆ ವೆಚ್ಚವಾಗಿ ಪತಿಯ ಹತ್ತಿರ ಮತ್ತೆ ಉಳಿಯುತ್ತಿದ್ದ ಹಣವೆಂದರೆ ಸೊನ್ನೆ. ಮನೆಯ ಯಜಮಾನಿ

ಯಾದಂದಿನಿಂದ ತೊಡಗಿ ಅವಳ ತಪಶ್ಚರ್ಯೆಗಾರಂಭವಾಗಿತ್ತು; ಅವಳ ಲಾಲಸೆಗಳು ಒಂದಾದ ಬಳಿಕೊಂದು ಮಣ್ಣು ಸಾಲಾಗಿ ಹೋದವು. ಅವಳು ಆ ಆಭರಣಗಳ ಕಡೆಯಿಂದ ತನ್ನ ಕಣ್ಣನ್ನು ತಿರುಗಿಸಿದಳು. ಎಲ್ಲಾದರೂ ಅವಳ ವೈರಾಗ್ಯದ ಗುಟ್ಟು ಬಯಲಾದರೆ !

ಹೇಳಿದಳು— ಇವನ್ನು ತಕ್ಕೊಂಡು ನಾನೇನು ಮಾಡಲಿ— ಮಗೂ ? ಉಡುವ ತೊಡುವ ಕಾಲವು ಎಂದೋ ಕಳೆದುಹೋಯಿತು. ಇದು ಎಲ್ಲಿದ್ದು ? ಬೆಲೆಯೆಷ್ಟು ?

ರಮಾ— ಒಬ್ಬ ಸರಾಫನು ತೋರಿಸಲಿಕ್ಕೆಂದು ತಂದಿದ್ದಾನೆ. ಕ್ರಯ ಹೇಳಲಿಲ್ಲ. ತೆಗೆದುಕೊಳ್ಳಬೇಕಾದರಲ್ಲವೆ ಕ್ರಯದ ವಿಚಾರ ?

ಜಾಲಪ—ಹಾಗಿದ್ದರೆ ಇದನ್ನು ಇಲ್ಲಿಗೆ ತಂದುದೇಕೆ ?

ಜಾಲಪಳು ಈ ಮಾತುಗಳನ್ನಾಡಿದ ಅವೇಶವನ್ನು ಕಂಡು ರಮಾನಾಥನು ಬೆಸ್ಮಾದನು. ಆ ಶಬ್ದಗಳಲ್ಲಿ ತುಂಬಿದ ಉತ್ತೇಜನೆ, ತಿರಸ್ಕಾರಗಳು, ಆತನನ್ನು ಧೈರ್ಯಗೊಡಿಸಿದವು. ಅವನ್ನು ಹಿಂದೆ ಕೊಡುವ ಸಾಹಸವನ್ನವನು ಮಾಡದಾದನು. ಹೀಗೆಂದನು— ಹಾಗಾದರೆ ತೆಗೆದುಕೊಳ್ಳುವುದೇ ?

ಜಾಲಪ— ಕೈಯಲ್ಲಿ ಹಣವಿದ್ದರೆ ಹಾಗೆಯೇ ಮಾಡಿರಿ. ಇಲ್ಲವಾದರೆ ಬೇಡ.

ರಾಮೇಶ್ವರಿಯು ಮೋಹಾಸಕ್ತ ಸ್ವರದಲ್ಲೆಂದಳು— ರೂಪಾಯಿ ಈಗಲೇ ಬೇಕೆಂದು ಅವನು ಚಂಡಿ ಹಿಡಿಯುವುದಿಲ್ಲವಷ್ಟೆ ?

ಜಾಲಪ— ಉದ್ದರಿ ಕೊಟ್ಟರೆ ಬಡ್ಡಿ ಹಚ್ಚದೆ ಬಿಡಲಿಕ್ಕಿಲ್ಲ.

ರಮಾ— ಹಾಗಾದರೆ ಹಿಂದೆ ಕೊಡಲೇನು ? ಏನಾದರೊಂದು ನಿಶ್ಚಯಿಸಿ ನನಗೆ ಬೇಗ ಹೇಳಿರಿ. ಬೇಕೆಂದಿದ್ದರೆ ಕೊಳ್ಳುವುದು, ಬೇಡವಾದರೆ ಬಿಡುವುದು. ಆದರಲ್ಲೇನು ?

ಜಾಲಪಳಿಗೆ ಈ ಸ್ಪಷ್ಟವಾದ ಮಾತುಗಳು ಸಹನೆಯಾಗಲಿಲ್ಲ. ರಾಮೇಶ್ವರಿಯ ಕಡೆಗೆ ಲಾಲಾಯಿತ ನೇತ್ರಗಳಿಂದ ನೋಡುತ್ತ ಹೇಳಿದಳು—ಹಿಂದಕ್ಕೆ ಮಾಡಿರಿ. ಮತ್ತೆ ಹಗಲು-ರಾತ್ರಿ ತಗಾದೆಯ ಚಿಂತಿಗೆ ಯಾಕೆ ಬೀಳಬೇಕು ?

ಆದರೆ ರಾಮೇಶ್ವರಿಯು ಮಾತ್ರ ಫಕ್ಕನೆ ಆ ಬಳೆಗಳನ್ನು ತೆಗೆದು ಕೈಗೆ ಹಾಕಿಕೊಂಡೇ ಬಿಟ್ಟಳು. ಮರುಕ್ಷಣ ತನ್ನ ಮನಸ್ಸಿನ ನೀಚತೆಯನ್ನು ಕಂಡು ನಾಚಿದವಳಾಗಿ ಬಳೆಗಳನ್ನು ತೆಗೆಯುವದರಲ್ಲಿದ್ದಳು. ಆಗ ರಮಾನಾಥ

ನೆಂದನು— “ಹೇಗೂ ತೊಟ್ಟುಕೊಂಡಾಯಿತಲ್ಲವೆ ಅಮ್ಮ, ಇರಲಿ ಬಿಡು. ನಿನಗೆ ನನ್ನ ಕಾಣಿಕೆಯಿದು.” ರಾಮೇಶ್ವರಿಯ ಕಣ್ಣುಗಳು ನೀರಿನಿಂದ ತುಂಬಿದುವು. ಮನಸ್ಸಿನೊಳಗೆ ಇಷ್ಟು ಕಾಲ ಹುದುಗಿದ್ದ ಬಯಕೆಯು ಇಂದು ತನ್ನ ಪುತ್ರನ ಮಾತೃಸ್ನೇಹದ ಫಲವಾಗಿ ಫಲಿಸುವುದರಲ್ಲಿದೆ; ಆದರೆ ಅವನಿನ್ನೂ ಹುಡುಗನು. ಅವನ ಮೇಲೆ ವ್ಯರ್ಥವಾಗಿ ಸಾಲದ ಹೊರೆಯನ್ನು ಹೊರಿಸುವುದೇ? ರೂಪಾಯಿಗಳನ್ನು ಕೂಡಿಸುವುದಕ್ಕೆಷ್ಟು ಕಷ್ಟವಾದೀತೋ ಯಾರು ಬಲ್ಲ? ಆಗದು, ಆಗದು. ತನ್ನ ಪ್ರಿಯ ಪುತ್ರನನ್ನು ಕೆಯು ಕಷ್ಟದಲ್ಲಿ ಸಿಲುಕಿಸಲಾರಳು. ಕಾತರಸ್ವರದಿಂದ ಹೇಳಿದಳು— ಇಲ್ಲ, ಮಗೂ, ಹೀಗೆಯೇ ತೊಟ್ಟುಕೊಂಡೆನಷ್ಟೆ. ತೆಗೆದುಕೊಂಡು ಹೋಗಿ ಹಿಂದಕ್ಕೆ ಮಾಡಿ ಬಾರಪ್ಪ.

ಮಾತೆಯ ಬಾಡಿಹೋದ ಮೋರೆಯನ್ನು ಕಂಡು ರಮಾನಾಥನ ಹೃದಯವು ಮಾತ್ರ ಪ್ರೇಮದಿಂದ ಕಂಪಿಸಿತು. ಸಾಲಕ್ಕೆ ಹೆದರಿಕೊಂಡು ಮಾತಿಗೆ ಇಷ್ಟು ಸಣ್ಣ ಸೇವೆಯೊಂದನ್ನು ಸಲ್ಲಿಸದೆ ಬಿಡುವದೆ? ಛೇ: ಮಾತೆಯ ವಿಷಯದಲ್ಲಿ ತನ್ನ ಕರ್ತವ್ಯವನ್ನು ಮಾಡದಿರುವುದೇ? ಹೇಳಿದನು— ಹಣದ ಗೊಡವೆ ನಿನಗೇಕಮ್ಮಾ?

ರಾಮೇಶ್ವರಿಯು ಸೊಸೆಯ ಕಡೆ ನೋಡಿದಳು. ಸೊಸೆಯ ಮುಖದ ಭಾವವು ಆಕೆಯ ವಿರಸವನ್ನು ಒಡೆದು ಹೇಳುತ್ತಿತ್ತು. ಕೂಡಲೇ ಅವಳು ಬಳಿಯನ್ನು ತನ್ನ ಕೈಯಿಂದ ತೆಗೆದು ಜಾಲಪಳಿಗೆ ನೀಡಿ— ಮಗಳೇ, ಇಕೋ, ನಾನಿದನ್ನು ನಿನಗೆ ಕೊಡುತ್ತಿದ್ದೇನೆ. ನನಗೇಕೆ ಬೇಕು ಈ ಶೃಂಗಾರ? ನಿನ್ನ ಕೈಗೆ ಇದು ಹೇಗೆ ಒಪ್ಪುತ್ತದೆಂದು ನೋಡುವಾ.

ಜಾಲಪಳು ಮೊದಲು ಬಳೆಗಳ ಕ್ರಯವನ್ನು ರಮಾನಾಥನೇ ಕೊಡಬೇಕಾಗುವುದೆಂದೆಣಿಸಿ ಅಡ್ಡಿ ಮಾಡಿದ್ದಳು. ಅತ್ತೆಯವರು ಸ್ವತಃ ಹಣ ಕೊಟ್ಟು ತನಗೆ ಹಾಕುವುದಾದರೆ ಆಕೆ ಬಿಟ್ಟುಕೊಳ್ಳಿ? ರಮಾನಾಥನ ಹತ್ತಿರ ಹೇಳಿದಳು— ಹೋಗಿ ಬೆಲೆಯನ್ನು ಕೇಳಬನ್ನಿರಿ.

ರಮಾನಾಥನು ಹೊರಬಂದು ಅವುಗಳ ಬೆಲೆ ಕೇಳಿದನು. ಬಳೆಗಳಿಗೆ ಏಳೂರು, ಕುಡುಕುಗಳಿಗೆ ನೂರೈವತ್ತು ರೂಪಾಯಿಗಳು. ಅವನ ತಲೆಯ ಮೇಲೆ ಬೆಟ್ಟವೇ ಜರಿದು ಬಿದ್ದಂತಾಯಿತು. ಅವನು ಬಳಿಗೆ ಮುನ್ನೂರು, ಕುಡುಕುಗಳಿಗೆ ಒಂದು ನಾಲ್ವತ್ತೈವತ್ತು ಇರಬಹುದೆಂದು ಭಾವಿಸಿದ್ದನು.

ಒಳಗೆ ಹೋಗಿ ಜಾಲಪಳನ್ನು ಕೇಳಿದನು-- ಇದರ ಬೆಲೆ ಎಷ್ಟಿರಬಹುದೆಂದು ಮಾಡಿದ್ದೀರಿ ?

ಜಾಲಪಗಳು ಕೂಡಲೇ ಎಂದಳು-- ಆರುನೂರಕ್ಕೆ ಕಡಿಮೆಯಿರಲಿಕ್ಕಿಲ್ಲ.

ಸರಿ, ರಮಾನಾಥನ ಎಲ್ಲ ಆಟವು ಕೆಟ್ಟು ಹೋಯಿತು. ಕ್ರಯದ ಭಯವನ್ನು ತೋರಿಸಿದರಾದರೂ, ಜಾಲಪಳಿಗೆ ಅಂಜಿಕೆಯಾದೀತೆಂದೆಣಿಸಿದ್ದನು. ಆದರೆ ಆರುನೂರಕ್ಕೂ, ಏಳೂರಕ್ಕೂ ವ್ಯತ್ಯಾಸವು ಬಹಳವಿರಲಿಲ್ಲ. ಚರಣದಾಸನಾದರೂ ಇಷ್ಟಕ್ಕಾದರೆ ಒಪ್ಪದಿರನು. ಸ್ವಲ್ಪ, ನಾಚಿ ಹೇಳಿದನು-- ಕುಡುಕುಗಳೆಷ್ಟಿರಬಹುದು ? ಜಾಲಪಳು ಹೇಳಿದಳು-- ಸುಮಾರು ಒಂದು ನೂರು.

ಇಲ್ಲಿಯೂ ರಮಾನಾಥನ ಉಸಾಯವು ಫಲಕಾರಿಯಾಗಲಿಲ್ಲ. ಜಾಲಪಳು ಬೇರೇನನ್ನೋ ಎಣಿಸಿಕೊಂಡು ಹೀಗೆ ಮಾಡುತ್ತಾಳೆಂದು ಆ ಬಡಪಾಯಿಗಾದರೂ ಹೇಗೆ ತಿಳಿಯಬೇಕು ? ದಲಾಲನು ಆರುನೂರಕ್ಕೆ ಒಪ್ಪದಿದ್ದರೆ ಹೇಗಾದರೂ ತಲೆಯುಳಿದೀತೆಂದು ಭಾವಿಸಿದನು. ಆದರೆ ಆ ಎಣಿಕೆಗೂ ಕಲ್ಲು ಬಿತ್ತು. ಜಾಲಪಳು ತಾನೇ ಹೊರಗೆ ಹೋಗಿ, ಆ ಸರಾಫನನ್ನು ಮಾತಾಡಿಸಿ, ಚರ್ಚೆ ಮಾಡಿ, ಆತನನ್ನು ಎರಡಕ್ಕೂ ಒಟ್ಟಿಗೆ ಏಳೂರ ಐವತ್ತಕ್ಕೆ ಒಪ್ಪಿಸಿಯೇ ಬಿಟ್ಟಳು. ಒಳಗೆ ಬಂದು ಹೇಳಿದಳು-- ಹೇಗೆ, ನೂರೈವತ್ತು ರೂಪಾಯಿ ಉಳಿಸಿದನೋ ಇಲ್ಲವೋ. ಇನ್ನೂ ಕಮ್ಮಿಗೆ ಕೇಳಬಹುದಿತ್ತೋ, ಏನೋ, ಎಂದು ನನಗೀಗ ತೋರುತ್ತಿದೆ. ಇವರೆಲ್ಲ ಜನರಿಗೆ ಹೀಗೆಯೇ ಮೋಸ ಮಾಡುವುದು.

ಇಷ್ಟೊಂದು ಭಾರದ ಹೊರೆಯನ್ನು ತನಗೆ ಹೊರಲಾಗದೆಂದು ರಮಾನಾಥನಿಗೆ ಗೊತ್ತಿದ್ದರೂ, ಪರಿಸ್ಥಿತಿಗೆ ವಶನಾಗಿ ಅವನು ಏನೂ ಮಾಡಲಾರದಾದನು. ಜಾಲಪಳು ಅನಂದದಿಂದ ಎರಡನ್ನೂ ಹಿಡಿದುಕೊಂಡು ಮೇಲೆ ಹೋದಳು. ರಮಾನಾಥನು ಚಿಂತೆಯಲ್ಲಿ ಮುಳುಗಿ ತಲೆತಗ್ಗಿಸಿ ನಿಂತಿದ್ದನು. ಜಾಲಪಳು ತನ್ನ ನಿಜಸ್ಥಿತಿಯನ್ನು ಅರಿತಿದ್ದರೂ ಹೀಗೆಕೆ ಮಾಡಿದಳೆಂಬುದು ಆತನಿಗೆ ಬಿಡಿಸಲಾರದ ಸಮಸ್ಯೆಯಾಗಿತ್ತು. ಆದರವನು ಮನಸ್ಸನ್ನು ಸಮಾಧಾನಪಡಿಸಿಕೊಂಡನು. ಇದು ತನ್ನ ಪಾಪದ ಪ್ರಾಯಶ್ಚಿತ್ತವೆಂದು ಬಗೆದನು. ಮತ್ತೆ ಮನುಷ್ಯನು ಸಂಪಾದಿಸುವುದಾದರೂ ಏತಕ್ಕೆ ? ಬಾಳುವೆಯು ರೊಟ್ಟಿಗಾಗಿ ಮಾತ್ರ ಅಲ್ಲವಷ್ಟೆ ? ಊಟ ಮಾಡಿ ರಮಾನಾಥನು ಮೇಲೆ ಹೋದಾಗ ಜಾಲಪಳು ಕುಡುಕುಗಳನ್ನು ಕಿವಿಗಳಿಗೆ ಹಾಕಿಕೊಳ್ಳುತ್ತಿದ್ದಳು. ಅವನನ್ನು

ಕಂಡೊಡನೆ ಹೇಳಿದಳು — ಇವೊತ್ತು ಯಾರೋ ಒಳ್ಳೆಯವರ ಮುಖ ನೋಡಿ ಎದ್ದಿದ್ದೆನೆಂದು ಕಾಣುತ್ತದೆ. ಎರಡು ಒಡವೆಗಳು ಪುಕ್ಕಟೆ ದೊರೆತಂತಾಯಿತು.

ರಮಾನಾಥನು ವಿಸ್ಮಿತನಾಗಿ ಹೇಳಿದನು— ಪುಕ್ಕಟೆಯೆ ? ರೂಪಾಯಿ ಕೊಡುವುದು ಬೇಡವೆ ?

ಜಾಲಪ— ತಾಯಿಯವರು ಕೊಡುತ್ತಾರೆ.

ರಮಾ— ಏನು, ಹಾಗೇನಾದರೂ ಹೇಳಿದಳೆ ?

ಜಾಲಪ— ಅವರು ನನಗೆ ಬಹುಮಾನವಾಗಿತ್ತು ಮೇಲೆ ಅವರೇ ಕೊಡ ಬೇಕಲ್ಲವೆ ?

ರಮಾ— ಒಹೋ, ಹೀಗೆಂದೆಣಿಸಿ ನೀನಿವನ್ನು ಕೊಂಡುದೆ ? ಅಮ್ಮನಿಗೆ ಕೊಡುವ ಇಷ್ಟವಿರುತ್ತಿದ್ದರೆ ಆಭರಣಗಳು ಕಳವಾದಾಗಲೇ ಕೊಡುತ್ತಿದ್ದಿಲ್ಲವೆ ? ಅವಳ ಹತ್ತಿರ ಆಗ ರೂಪಾಯಿ ಇದ್ದಿಲ್ಲವೇನು ?

ಜಾಲಪಳು ಅಸಮಂಜಸದಲ್ಲಿ ಸಿಲುಕಿ ಹೇಳಿದಳು— ಅದು ನನಗೆ ಹೇಗೆ ತಿಳಿಯಬೇಕು ? ಈಗಾದರೂ ಏನಾಯಿತು ? ಹಿಂದೆ ಕೊಡಬಹುದು. ಯಾರಿ ಗೆಂದು ಕೊಂಡೆನೋ, ಅವಳ ಮನಸ್ಸಿಗೆ ಬರಲಿಲ್ಲವೆಂದು ಹೇಳಿದರಾಯಿತು.

ಹೀಗೆ ಹೇಳಿ ಅವೆರಡೂ ಒಡವೆಗಳನ್ನು ಪುನಃ ಕೇಸಿನಲ್ಲಿಟ್ಟು, ಬಲು ಕಷ್ಟದಿಂದ ರಮಾನಾಥನಿಗೆ ಕೊಡುವುದಕ್ಕೆಂದು ಕೈನೀಡಿದಳು. ಅವಳ ದಶೆಯನ್ನು ಕಂಡು ರಮಾನಾಥನಿಗೆ ಸಹಿಸಲಾಗಲಿಲ್ಲ. ತಗಾದೆಗಳನ್ನು ಸಹಿಸುವುದು, ನಾಚುಕೆಗೊಳಗಾಗುವುದು, ತಲೆಮರಸಿಕೊಂಡು ತಿರುಗುವುದು, ಚಿಂತೆಯ ಬೆಂಕಿಯಲ್ಲಿ ಉರಿವುದು, ಇವು ಮೊದಲಾದವುಗಳನ್ನೆಲ್ಲಾ ಅವನು ಸಹಿಸಲು ಸಿದ್ಧನು. ಆದರೆ ಜಾಲಪಳ ಹೃದಯವು ಒಡೆಯುವಂತಹ, ಆಕೆ ತನ್ನನ್ನು ಅಭಾಗಿನಿಯೆಂದು ಭಾವಿಸುವಂತಹ ಕೆಲಸ ಮಾತ್ರ ಅವನು ಮಾಡಲಿಲ್ಲನು. ಅವನ ಎಲ್ಲ ಅರಿವೂ, ವಿವೇಕವೂ, ಈ ಆಘಾತವನ್ನು ವಿರೋಧಿಸತೊಡಗಿದವು. ಪ್ರೇಮ ಮತ್ತು ಪರಿಸ್ಥಿತಿಗಳ ಸಂಘರ್ಷದಲ್ಲಿ ಪ್ರೇಮವೇ ಗೆದ್ದಿತು.

ಅವನು ಮುಗುಳ್ಳುಗುತ್ತಾ ಹೇಳಿದನು— ಇರಲಿ, ಬಿಡು. ಒಮ್ಮೆ ತೆಗೆದು ಕೊಂಡಾಯಿತು. ಇನ್ನು ಹಿಂದೆ ಮಾಡುವುದೇಕೆ ? ತಾಯಿ ನಮ್ಮನ್ನು ನೋಡಿ ನಕ್ಕಾಳು.

ಜಾಲಪಳು ಕೃತಕವಾದ ನಡುಗು ದನಿಯಿಂದ ಹೇಳಿದಳು— ಹಾಸುಗೆ

ಯಿದ್ದಷ್ಟೆ ಕಾಲು ಚಾಚಬೇಕು. ಹೊಸತೊಂದು ವಿಸತ್ತನ್ನು ಕೊಂಡುಕೊಳ್ಳುವುದೇಕೆ ?

ರಮಾನಾಥನು ನೀರಿನಲ್ಲಿ ಮುಳುಗುತ್ತಿರುವವನಂತೆ “ ದೇವರಿದ್ದಾನೆ. ” ಎಂದವನೇ ಕೆಳಗಿಳಿದು ಹೋದನು.

ನಾವು ಒಂದು ಕ್ಷಣಿಕ ನೋಹ, ಸಂಕೋಚಗಳಿಗಾಗಿ ನಮ್ಮ ಜೀವನದ ಸುಖಶಾಂತಿಯನ್ನು ಹೇಗೆ ಮಣ್ಣುಗೂಡಿಸುತ್ತೇವೆ ? ರಮಾನಾಥನು ಜಾಲಪಳ ಮೋಹದ ಸುಯಿನೆದುರು ಸ್ಥಿರವಾಗಿ ನಿಂತಿರುತ್ತಿದ್ದರೆ, ಸಂಕೋಚಕ್ಕೆ ತಲೆಬಾಗಿಸದಿರುತ್ತಿದ್ದರೆ, ಇಬ್ಬರ ಹೃದಯದಲ್ಲೂ ಪ್ರೇಮದ ನಿಜವಾದ ಬೆಳಕು ತುಂಬಿಕೊಂಡಿರುತ್ತಿದ್ದರೆ, ಅವರು ಪಥಭ್ರಷ್ಟರಾಗಿ ಸರ್ವನಾಶದ ದಾರಿಯಲ್ಲಿ ಕಾಲಿಡುತ್ತಿದ್ದಿಲ್ಲ.

೧೫

ಈಗ ಜಾಲಪಳು ದಿನವೆಲ್ಲಾ ಮುಖ ಮುಚ್ಚಿಕೊಂಡು ಉದಾಸಳಾಗಿ ಕುಳಿತುಕೊಳ್ಳುವ ಆ ಏಕಾಂತವಾಸಿ ರಮಣಿಯಾಗಿರಲಿಲ್ಲ. ಈಗವಳಿಗೆ ಮನೆಯಲ್ಲಿ ಕೂಡುವುದೆಂದರೆ ಒಗ್ಗುತ್ತಿರಲಿಲ್ಲ. ಇದು ವರೆಗೆ ಬೇರೆ ಉಪಾಯವಿರಲಿಲ್ಲ. ಈಗ ದೇವರ ದಯೆಯಿಂದ ಅವಳ ಹತ್ತಿರ ಆಭರಣಗಳೂ ಇವೆ. ಸರಿ, ಇನ್ನು ಮನೆಯಲ್ಲಿ ನೋಣ ಹೊಡಕೊಂಡು ಕುಳ್ಳಿರುವುದೇಕೆ ? ಗುಟ್ಟಿನಲ್ಲಿ ಸವಿಯನ್ನುಣ್ಣಲು ವಸ್ತ್ರಾಭೂಷಣಗಳು ಸಿಹಿತಿಂಡಿಯೇನೂ ಅಲ್ಲ. ಆಭರಣಗಳನ್ನು ಪೆಟ್ಟಿಗೆಯಲ್ಲಿ ಮುಚ್ಚಿಟ್ಟು ಪ್ರಯೋಜನವೇನು ? ಈಗ ನೆರೆಕೆರೆಯ ಲ್ಲಾಗಲೀ ನೆಂಟರಿಷ್ಟರಲ್ಲಿಗಾಗಲೀ ಕರೆಬಂದರೆ ಜಾಲಪಳು ಅತ್ತೆಯೊಡನೆ ಅವಶ್ಯವಾಗಿಯೂ ಹೋಗುವಳು. ಕೆಲ ದಿನಗಳ ಬಳಿಕ ಅತ್ತೆಯೂ ಬೇಕಾಗಿರಲಿಲ್ಲ. ಒಬ್ಬಳೇ ಹೋಗತೊಡಗಿದಳು. ಮತ್ತೆ ಉದ್ದೇಶವಿಲ್ಲದೆಯೂ ಹೋಗಿ ಬರತೊಡಗಿದಳು. ಅವಳ ರೂಪಲಾವಣ್ಯವೂ, ವಸ್ತ್ರಾಭೂಷಣಗಳೂ, ಶೀಲವಿನಯಗಳೂ, ನೆರೆಹೊರೆಯ ಸ್ತ್ರೀಯರ ನಡುವೆ ಅಷ್ಟು ಶೀಘ್ರದಲ್ಲೆ ಅವಳನ್ನು ಒಂದು ಸಮಾನ ಪದಕ್ಕೆ ಏರಿಸಿಬಿಟ್ಟವು. ಅವಳಿಲ್ಲದೆ ಮಂಡಳಿಯು ಶೂನ್ಯವೇ ಸರಿ. ಅವಳು ಸೇರಿದ ಬಳಿಕ ಆ ಕೇರಿಯ ನಾರೀಜೀವನಕ್ಕೆ ಪ್ರಾಣ ಬಂದಂತಾಯಿತು, ಜೀವಕಳೆಯೇರಿತು. ನಿತ್ಯವೂ ಒಂದಿಲ್ಲೊಂದು ಸ್ಥಳದಲ್ಲಿ ಕೂಟಕೂಡಿ ಹರಟೆ ನಡೆಯುತ್ತಿತ್ತು. ಗಂಗಾಸ್ನಾನಕ್ಕೆಂದು ಎಲ್ಲಾ

ದರೂ ಅವರು ಹೊರಟರೆ, ಟಾಂಗಾದ ಖರ್ಚು ಮತ್ತು ಗಂಗಾತಟದ ಉಪಹಾರದ ವೆಚ್ಚವೆಲ್ಲ ಅವಳ ತಲೆಯ ಮೇಲೆ ಹೇರಲ್ಪಡುತ್ತಿತ್ತು. ಹೀಗೆ ದಿನಾಲೂ ಅವಳಿಗೆ ಎರಡು ಮೂರು ರೂಪಾಯಿಗಳ ಖರ್ಚು ಇದ್ದೇ ಇರುತ್ತಿತ್ತು. ರಮಾನಾಥನು ಆದರ್ಶ ಪತಿಯಾಗಿದ್ದುದರಿಂದ, ಅವಳು ಪ್ರಾಣವನ್ನು ಕೇಳಿದರೂ, ಅದನ್ನವಳ ಚರಣಕೃಪಿಸಲು ಸಿದ್ಧನಾಗಿದ್ದನು. ಇನ್ನು ರೂಪಾಯಿಗಳನ್ನೇನು ಕೇಳುವುದು? ಜಾಲಪಳು ಅವನೊಡನೆ ಈ ಕೂಟಗಳ ವಿಷಯ ವಿಸ್ತಾರವಾಗಿ ಹೇಳುತ್ತಿದ್ದಳು. ಸ್ತ್ರೀಸಮಾಜದಲ್ಲಿ ಆಕೆಗೆ ಸಿಗುತ್ತಿದ್ದ ಗೌರವವನ್ನು ಕಂಡು ರಮಾನಾಥನಿಗೆ ಹಿಡಿಸಲಾರದಷ್ಟು ಆನಂದವಾಗುತ್ತಿತ್ತು.

ಒಂದು ದಿನ ಈ ಮಂಡಳಿಗೆ ಸಿನೆಮಾ ನೋಡುವ ಹುಚ್ಚು ಹಿಡಿಯಿತು. ಮತ್ತೆ ದಿನವೂ ನೋಡಬೇಕೆಂಬ ಗೀಳು ಹತ್ತಿತು. ರಮಾನಾಥನಿಗೆ ಇದುವರೆಗೆ ಆ ಆಸಕ್ತಿಯೇ ಇದ್ದಿರಲಿಲ್ಲ. ಇದ್ದಿದ್ದರೂ ಏನು ಮಾಡಬರುತ್ತಿತ್ತು? ಈಗ ಕೈಗೆ ನಾಲ್ಕು ಕಾಸು ಬರುತ್ತಿತ್ತು! ಅದರ ಮೇಲೆ ಜಾಲಪಳ ಹುಟ್ಟಿ, ಅಂದ ಮೇಲೆ ಅವನೇಕೆ ಹೋಗದಿದ್ದಾನು? ಸಿನೆಮಾಗೃಹದ ಸ್ತ್ರೀಸ್ವಾತಂತ್ರ್ಯವನ್ನು ಕಂಡು ಜಾಲಪಳಗೂ ರಮಾನಾಥನು ತನ್ನೊಡನೆಯೇ ಕೂಡಿದ್ದರಾಗಬಹುದೆಂದು ತೋರುತ್ತಿತ್ತು. ಅಲ್ಲಿ ಆ ಫೇಶನ್ನಿನ ಸ್ತ್ರೀಯರಿಗಿಂತ ಅವಳು ಯಾವ ವಿಷಯದಲ್ಲಿ ಕಡಮೆ? ರೂಪದಲ್ಲಿ ಕೀಳಲ್ಲ, ಶೃಂಗಾರದಲ್ಲಿ ಅವರೇನೋ ಇವಳಿಗಿಂತ ಬಹಳ ಮೇಲಲ್ಲ. ಹೀಗಿದ್ದ ಮೇಲೆ ಅವಳು ಈ 'ಘೋಷಾ' ಹೆಂಗುಸರೊಂದಿಗೆ ಏಕೆ ಕೂತುಕೊಳ್ಳಬೇಕು? ರಮಾನಾಥನು ಅಷ್ಟು ಶಿಕ್ಷಿತನಲ್ಲದಿದ್ದರೂ ದೇಶ-ಕಾಲದ ಪ್ರಭಾವದಿಂದ ಉದಾರನಾಗಿದ್ದನು. ಆದರೆ ಸ್ವಲ್ಪ ಚಿಕ್ಕವನಾಗಿದ್ದಾಗ ಪರ್ದಾ ಪದ್ಧತಿಯ ಅನನ್ಯ ಭಕ್ತನಾಗಿದ್ದನು. ತಾಯಿಯು ಗಂಗಾಸ್ನಾನಕ್ಕೆ ಹೋಗಿದ್ದಾಗ 'ಪಂಡ'ರೊಡನೆಯೂ ಆಕೆಗೆ ಮಾತಾಡಬಿಡುತ್ತಿದ್ದಿಲ್ಲ. ಮನೆಯಲ್ಲಿ ಗಂಡಸರ ಕೊಠಡಿಗೆ ಎಲ್ಲಿಯಾದರೂ ತಾಯಿಯ ನಗುವು ಕೇಳಿದರೆ, ಒಳಗೆ ಬಂದು— "ನಿಮಗಿಷ್ಟವರೂ ಮರಣ್ಯದೇ ಇಲ್ಲವೆ?" ಎಂದು ಗದರಿಸುತ್ತಿದ್ದನು. ದೊಡ್ಡವನಾದ ಮೇಲೆ ಅವನ ಅಭಿಪ್ರಾಯವು ಸ್ವಲ್ಪ ಬದಲಾಯಿತು. ಏಕೆ, ಅದು ಮೈದೆಗೆಯಿತೆಂದೇ ಹೇಳಬೇಕು. ಅಷ್ಟು ಮಾತ್ರವಲ್ಲ; ಜಾಲಪಳ ಸೌಂದರ್ಯ ಲೋಕವು ಅವನಿಗೆ ಉತ್ತೇಜನವನ್ನು ಕೊಡುತ್ತಿತ್ತು. ಜಾಲಪಳು ಕರಿಮುಸುಡಿಯ ಕುರೂಪಿಯಾಗಿರುತ್ತಿದ್ದರೆ, ಆತನವಳನ್ನು ಒತ್ತಾಯಪಡಿಸಿ ಪರ್ದೆಯೊಳಗಿರಿಸುತ್ತಿದ್ದನು.

ಜಾಲಪಳಂಥ ಅನನ್ಯ ಸುಂದರಿಯೊಡನೆ ತಿರುಗಿದರೆ, ಆನಂದ ಮಾತ್ರವಲ್ಲ, ಗೌರವವೂ ಇತ್ತು. ಅಲ್ಲಿಯ ಸಭ್ಯ ಸಮಾಜದಲ್ಲಿ ರೂಪ-ಸಿಂಗಾರಗಳಲ್ಲಿ ಜಾಲಪಳನ್ನು ಸರಿಗಟ್ಟುವ ಮಹಿಳೆಯೊಬ್ಬಳೂ ಇರಲಿಲ್ಲ. ಹಳ್ಳಿಯ ಹುಡುಗಿಯಾದರೂ ಪೇಟೆಯಲ್ಲೇ ಹುಟ್ಟಿ ಬೆಳೆದವಳಂತೆ ತೋರುತ್ತಿದ್ದಳು. ಇನ್ನು ಕೊರತೆಯೆಂದರೆ ಸ್ವಲ್ಪ ಇಂಗ್ಲೀಷಿನದು; ಆ ಕೊರತೆಯನ್ನು ರಮಾನಾಥನು ನೀಗಿಸಬಲ್ಲನು.

ಆದರೆ ಈ ಪರ್ದೆಯ ಬಂಧನವು ಹೇಗೆ ಜಾರಿತು? ಸಿನೆಮಾಗ್ರಹದಲ್ಲಿ ಪರಿಚಯದವರೆಷ್ಟೋ ಮಂದಿ ಇರುತ್ತಿದ್ದರು. ಅವರು ಅವನನ್ನು ಜಾಲಪಳೊಡನೆ ಕಂಡರಾದರೆ ನಗಲಿಕ್ಕಿಲ್ಲವೆ? ಕೊನೆಗೊಂದು ದಿನ ಅವನು ಸಮಾಜವನ್ನೆದುರಿಸಿ ಟೊಂಕ ಕಟ್ಟಿ ನಿಲ್ಲುವ ನಿರ್ಧಾರವನ್ನು ಮಾಡಿಯೇ ಬಿಟ್ಟನು. ಜಾಲಪಳ ಹತ್ತಿರ ಹೇಳಿದನು.—ಇವತ್ತು ಸಿನೆಮಾಗ್ರಹದಲ್ಲಿ ನಾನೂ ನೀನ್ನೂ ಒಟ್ಟೊಟ್ಟಿಗೇ ಕುಳಿತುಕೊಳ್ಳಬೇಕು.

ಜಾಲಪಳ ಹೃದಯದಲ್ಲಿ ಆನಂದದ ನಡುಕ ಉಂಟಾಯಿತು. ಹಾರ್ದಿಕ ಆನಂದದ ಬೆಳಕು ಮುಖದಲ್ಲೆಲ್ಲಾ ಹರಡಿತು. ಹೇಳಿದಳು—ನಿಜವೆ! ಬೇಡವ್ರಾ, ಜತೆಗಾತಿಯರು ಜೀವದಿಂದ ಬಿಡಲಿಕ್ಕಿಲ್ಲ!

ರಮಾ— ಹೀಗೆ ಹೆದರಿದರೆ ಮತ್ತೆ ಏನೂ ಮಾಡಬರುವಂತಿಲ್ಲ. ಮುಖವಡಗಿಸಿಕೊಂಡು ಹೆಂಗುಸರು ಪರ್ದೆಯ ಅಡ್ಡದಲ್ಲಿ ಕೂಡಬೇಕೆಂಬದು ಇದೇತಹ ಕಸಟ ವೇಷ?

ಈ ರೀತಿ ಈ ವಿಷಯವೂ ತೀರಿತು. ಮೊದಲನೆಯ ದಿನ ಸ್ವಲ್ಪ ಸಂಕೋಚವಾಯಿತು. ಆದರೆ ಎರಡನೆಯ ದಿನ ಧೈರ್ಯವಾಯಿತು. ಕೆಲವು ದಿನಗಳಲ್ಲಿ ರಮಾನಾಥ-ಜಾಲಪರು ಪಾರ್ಕಿನಲ್ಲಿ ಆಡ್ಡಾಡುವುದನ್ನೂ ಕಾಣಬಹುದಾಗಿತ್ತು.

ಜಾಲಪಳು ಮುಗುಳ್ಳುಗುತ್ತ ಹೇಳಿದಳು— ಎಲ್ಲಾದರೂ ತಂದೆಯವರು ನೋಡಿದರೆ?

ರಮಾ— ನೋಡಿದರೇನು? ಚಿಂತಿಲ್ಲ!

ಜಾಲಪ— ನನಗೆ ನಾಚುಕೆಯಿಂದ ಕಾಲುಗಳೇ ಎಳಲಿಕ್ಕಿಲ್ಲ.

ರಮಾ— ಇದೀಗಲೇ ಆದರೆ ನನಗೂ ನಾಚಿಕೆಯಾದೀತು. ಆದರೆ ತಂದೆಯವರು ಈಕಡೆ ಬರುವುದು ಅಷ್ಟರಲ್ಲಿಯೇ ಇದೆ ಬಿಡು.

ಹತ್ತಿಂಟು ದಿನಗಳಲ್ಲಿ ಜಾಲಪಳು ಹೊಸ ಮಹಿಳಾ ಸಮಾಜದಲ್ಲಿಯೂ ತನ್ನ ಪ್ರಭಾವವನ್ನು ಹಬ್ಬಿಸಿಬಿಟ್ಟಳು. ಒಬ್ಬ ಕುಶಲ ಭಾಷಣಕಾರನು ಮೊದಲ ನೆಯ ಸಲ ಪರಿಷತ್ತಿನ ವೇದಿಕೆಯ ಮೇಲೆ ಬರುವಂತೆ, ಅವಳು ಆ ಸಮಾಜ ವನ್ನು ಪ್ರವೇಶಿಸಿದಳು. ಪಂಡಿತರು ಅವನನ್ನು ಉಪೇಕ್ಷೆ ಮಾಡಬೇಕೆಂದು ಎಷ್ಟು ಯತ್ನಿಸಿದರೂ ಅವನ ಪ್ರತಿಭೆಯ ಮುಂದೆ ಅವರ ತಲೆ ತಗ್ಗುವುದು. ಜಾಲಪಳು ಕೂಡಾ ಹಾಗೆಯೇ— ‘ ಬಂದಳು, ಕಂಡಳು, ಗೆದ್ದಳು. ’ ಕುಲೀನ ಮಹಿಳೆಯರ ಲಕ್ಷಣವೆಲ್ಲಾ ಆಕೆಯ ಸೌಂದರ್ಯದಲ್ಲಿದ್ದುವು. ಮೊದಲ ದಿನವೇ ಒಬ್ಬ ಮಹಿಳೆಯು ಜಾಲಪಳಿಗೆ ಉಪಹಾರಕ್ಕೆ ನಿಮಂತ್ರಣವನ್ನು ಕೊಟ್ಟಳು. ಜಾಲಪಳಿಗೆ ಮನಸ್ಸಿಲ್ಲದಿದ್ದರೂ, ಅದನ್ನು ಸ್ವೀಕರಿಸದಿರಲಾಗಲಿಲ್ಲ.

ಇಬ್ಬರೂ ಅಲ್ಲಿಂದ ಹೊರಟಾಗ ರಮಾನಾಥನು ಚಿಂತಿತ ಸ್ವರದಲ್ಲಿ ಹೇಳಿದನು— ಹಾಗಾದರೆ ನಾಳೆ ಇವಳ ‘ ಟೀಪಾರ್ಟಿಗೂ ’ ಹೋಗಬೇಕಾಗಿ ಬಂತಲ್ಲ ?

ಜಾಲಪ— ಏನು ಮಾಡಲಿ ? ಬರುವುದಿಲ್ಲವೆಂದು ಹೇಳಲಿಕ್ಕಾಗಲಿಲ್ಲ.

ರಮಾನಾಥ— ಬೆಳಿಗ್ಗೆ ನಿನಗೊಂದು ಒಳ್ಳೆಯ ಸೀರೆಯನ್ನು ತಂದು ಕೊಡುವೆನು.

ಜಾಲಪ— ಯಾಕೆ, ನನ್ನ ಹತ್ತಿರ ಸೀರೆಗಳಿಲ್ಲವೇನು ? ಒಂದು ಕ್ಷಣ ಕ್ಷಾಗಿ ಐವತ್ತು, ಅರುವತ್ತು ರೂಪಾಯಿ ನೀರಿಗೆ ಹಾಕುವುದು ಬೇಡ.

ರಮಾ— ನಿನ್ನ ಹತ್ತಿರ ಒಳ್ಳೆಯ ಸೀರೆ ಎಲ್ಲಿದೆ ? ಅವಳ ಸೀರೆಯನ್ನು ನೋಡಿದ್ದೀಯಾ ? ನಿನಗೂ ಅಂಥದ್ದೇ ತರುವೆನು.

ಜಾಲಪಳು ಐವಶತಿಯಿಂದ ಹೇಳಿದಳು— ನಾನಾಕೆಗೆ ಸಮಯವಿಲ್ಲವೆಂದು ಸ್ವಸ್ಥವಾಗಿ ಹೇಳಬೇಕಿತ್ತು.

ರಮಾ— ಆಮೇಲೆ ಇವಳಿಗೂ ಸತ್ಕಾರ ಮಾಡಬೇಕು.

ಜಾಲಪ— ಹಾಗಾದರೆ ಇದೊಂದು ಹೊಸ ವಿಸತ್ತು ಕೊರಳಿಗೆ ಕಟ್ಟಿ ಕೊಂಡಂತಾಯಿತು.

ರಮಾ— ವಿಸತ್ತುಗಿಪತ್ತೇನೂ ಇಲ್ಲ. ನಮ್ಮ ಮನೆ ಮಾತ್ರ ಇದಕ್ಕನು ಕೂಲವಾಗಿಲ್ಲ. ಕುರ್ಚಿ, ಮೇಜು, ‘ ಚಾ-ಸೆಟ್ ’ ಇವೆಲ್ಲವನ್ನೂ ರಮೇಶಬಾಬುಗಳ ಲಿಂದ ತರಬಹುದು. ಆದರೆ ಮನೆಗೆ ಏನು ಮಾಡುವುದು ?

ಜಾಲಪ— ಯಾಕೆ ? ನಾವು ಸತ್ಕಾರ ಮಾಡಲೇ ಬೇಕೆ ?

ರಮಾನಾಥನು ಈ ಒರಟು ಮಾತಿಗೆ ಉತ್ತರವನ್ನೇ ಕೊಡಲಿಲ್ಲ. ಅವನಿಗೇಗ ಜಾಲಪಳಿಗೆ ಒಂದು ಸೀರೆ, ಒಂದು ಜತೆ ಚಪ್ಪಲಿ, ಮತ್ತು ಒಂದು ಕೈಗಡಿಯಾರವನ್ನು ತರುವ ಚಿಂತೆ ಹತ್ತಿತು. ದಿನ ಹೋದ ಹಾಗೆ ತನ್ನ ಖರ್ಚು ಹೆಚ್ಚುತ್ತಿದ್ದು ಗಂಗುವಿನ ಬಾಕಿಯಲ್ಲಿ ಒಂದು ಪೈ ಕೂಡಾ ಸಲ್ಲಿಸಲಿ ಕಳಗದಿದ್ದರೂ, ಜಾಲಪಳನ್ನು ಸಾಧಾರಣ ವೇಷದಲ್ಲಿ ಟೀಪಾರ್ಟಿಗೆ ಕಳು ಹಿಸುವುದೆಂದರೆ ಆತನಿಂದ ಆಗದ ಕೆಲಸವಾಗಿತ್ತು. ತನ್ನ ಪೂರ್ವ ಪುಣ್ಯದ ಪ್ರಭಾವದಿಂದ ಇಂತಹ ರೂಪವತಿಯು ತನಗೆ ಸತ್ತಿಯಾಗಿ ಸಿಕ್ಕಿರುವಳು. ತಿನ್ನುವ, ಉಡುವ ಕಾಲವಾದರೂ ಈಗಲೇ ಅಲ್ಲವೆ? ಯಾವನದ ಸುಖವನ್ನು ಈಗ ಅನುಭವಿಸದಿದ್ದರೆ ಮುದುಕರಾದ ಮೇಲೆ ಅನುಭವಿಸಲಾಗುವುದೆ? ಸೀರೆ ಮತ್ತು ಗಡಿಯಾರದ ಗೀಳು ಆತನನ್ನು ಹಿಡಿದು ಬಿಟ್ಟಿತ್ತು. ಮರುದಿನ ಅವೆ ರಡನ್ನು ತಂದೇ ಬಿಟ್ಟನು.

ಜಾಲಪಳು ಸಿಡಿಮಿಡಿಗೊಂಡು ಹೇಳಿದಳು— ಇವುಗಳು ಬೇಡವೆಂದು ನಾನು ನಿನ್ನೆಯೇ ನಿಮಗೆ ಹೇಳಿರಲಿಲ್ಲವೆ? ನೂರೈವತ್ತಕ್ಕೆ ಕಡಿಮೆಯಾಗದು.

ರಮಾ— ನೂರೈವತ್ತೇ? ಅಷ್ಟು ದರ್ಬಾರಿನವನಲ್ಲ ನಾನು.

ಜಾಲಪಳು— ನೂರೈವತ್ತಕ್ಕಿಂತ ಕಮ್ಮಿಗೆ ಬರಲಿಕ್ಕಿಲ್ಲವೆಂದು ನಾನು ಮತ್ತೊಮ್ಮೆ ಅನ್ನುತ್ತೇನೆ.

ಜಾಲಪಳು ಕೈಗೆ ಗಡಿಯಾರವನ್ನು ಕಟ್ಟಿಕೊಂಡು, ಸೀರೆಯನ್ನು ಮಾತ್ರ ಮುಗ್ಧ ನೇತ್ರಗಳಿಂದ ನೋಡತೊಡಗಿದಳು—

ರಮಾ— ನಿನ್ನ ಕೈಯಲ್ಲಿ ಈ ಗಡಿಯಾರವು ಹೇಗೆ ಒಪ್ಪುತ್ತಿದೆ? ನನ್ನ ರೂಪಾಯಿಗಳು ವಸೂಲಾದಂತೆಯೇ ಆಯಿತು.

ಜಾಲಪಳು— ನಿಜವಾಗಿ ಹೇಳಿರಿ. ಎಷ್ಟು ತಾಗಿತು?

ರಮಾ— ಸತ್ಯ ಹೇಳಲೆ? ನೂರಮೂವತ್ತೈದು ರೂಪಾಯಿ. ೭೫ರ ಸೀರೆ, ೧೦ರ ಚಪ್ಪಲಿ ಮತ್ತು ೫೦ರ ಗಡಿಯಾರ.

ಜಾಲಪಳು— ಹೋ, ನೂರೈವತ್ತಕ್ಕೆ ಬಹಳ ದೂರವಿಲ್ಲ. ಅವಳು ನನ್ನನ್ನು ಯಾಕೆ ಅಮಂತ್ರಿಸಿದಳೋ? ನಾನಿನ್ನು ಹೊರಗೆ ಹೋಗುವುದೇ ಇಲ್ಲ.

ರಮಾನಾಥನು ಇದೇ ಚಿಂತೆಯಲ್ಲಿದ್ದನು. ಆದರೆ ತನ್ನ ಭಾವನೆಯನ್ನು ಪ್ರಕಟಿಸಿ ಜಾಲಪಳ ಆನಂದಕ್ಕೆ ಅಡ್ಡಿ ತರುವುದೆ? ಹೇಳಿದನು— ಹುಂ, ಎಲ್ಲಾ ಕೊಟ್ಟು ತೀರಿಸುವೆನು.

ಜಾಲಪ— ಎಲ್ಲಿಂದ ತೀರಿಸುವಿರಿ? ಹೇಳಿ ಸ್ವಲ್ಪ. ಒಂದು ಕಾಸೂ ಉಳಿ
ವುದಿಲ್ಲ. ತೀರುವದಂತೆ, ತೀರುವುದು. ಮನೆಯ ಖರ್ಚು ತಂದೆಯವರು ನೋಡು
ವುದರಿಂದ ಎಲ್ಲಾ ಆಟ ಸಾಗುತ್ತದೆ. ಇಲ್ಲವಾದರೆ ಗೊತ್ತಾಗುತ್ತಿತ್ತು. ಅಭರಣ
ಮತ್ತು ಸ್ತ್ರೀಗಳಲ್ಲಿದ್ದರೆ ನಾನು ಪ್ರಾಣ ತೆಗೆದುಕೊಳ್ಳುವೆನೆಂದು ಎಣಿಸಿದಿರಾ
ವನು? ಇವುಗಳನ್ನು ಹಿಂದೆ ಮಾಡಿ ಬನ್ನಿರಿ.

ರಮಾನಾಥನು ಪ್ರೇಮಪೂರ್ಣ ನೇತ್ರಗಳಿಂದ ಹೇಳಿದನು — ಇವು
ಗಳನ್ನು ಇಟ್ಟುಕೊ. ಇನ್ನು ಮೇಲೆ ನಿನ್ನನ್ನು ಕೇಳದೆ ಯಾವ ವಸ್ತುವನ್ನೂ
ತರುವುದಿಲ್ಲ.

ಸಾಯಂಕಾಲ ಅವರಿಬ್ಬರೂ ಆ ಮಹಿಳೆಯ ಮನೆಯ ಕಡೆಗೆ ತೆರಳಿ
ದರು. ಅವಳು ತನ್ನ ಬಂಗಲೆಯ ನಂಬರು ಮಾತ್ರ ಹೇಳಿದ್ದರೂ, ಮನೆ
ಯನ್ನು ಹುಡುಕುವುದು ಕಷ್ಟವಾಗಲಿಲ್ಲ. ಬಾಗಿಲಲ್ಲೆ, “ ಇಂದುಭೂಷಣ,
ಎಡ್ವೋಕೇಟ್, ಹೈಕೋರ್ಟ್ ” ಎಂದು ಬರೆದ ಹಲಿಗೆಯು ಹಚ್ಚಿದ್ದಿತು.
ಆ ಮಹಿಳೆಯು ಹೈಕೋರ್ಟಿನ ಹೆಸರಾಂತ ವಕೀಲರಾದ ಪಂಡಿತ ಇಂದು
ಭೂಷಣರ ಪತ್ನಿಯೆಂದು ಈಗ ರಮಾನಾಥನಿಗೆ ಅರಿವಾಯಿತು. ಆರು
ತಿಂಗಳ ಹಿಂದೆ ಅಂತಹ ಗಣ್ಯಮಾನ್ಯ ವ್ಯಕ್ತಿಗಳೊಡನೆ ತನಗೆ ಪರಿಚಯ
ವಾದೀತೆಂಬ ಕಲ್ಪನೆಯಾದರೂ ರಮಾನಾಥನಿಗಿದ್ದಿತೆ? ಹಾಗಾದರೆ ಇದೆಲ್ಲಾ
ಯಾರ ದೆಸೆಯಿಂದ? ಜಾಲಪಳ ಕಾರಣವಾಗಿ, ಅವನು ಕಾಶಿಯ ಅತಿ
ಪ್ರಖ್ಯಾತ ವಕೀಲರ ಅತಿಥಿಯಾದನು.

ತುಂಬಾ ಜನರು ಬಂದಿರಬಹುದೆಂದು ರಮಾನಾಥನು ಎಣಿಸಿದ್ದನು.
ಆದರೆ ಅಲ್ಲಿ ವಕೀಲರ ಮತ್ತು ಅವರ ಪತ್ನಿ ರತನಳ ಹೊರತು ಬೇರಾರೂ
ಇದ್ದಿಲ್ಲ. ರತನಳು ಇವರಿಬ್ಬರನ್ನು ನೋಡುತ್ತಲೇ, ಹಸ್ತಲಾಘವವನ್ನಿತ್ತು
ಒಳಗೆ ಕರೆದುಕೊಂಡು ಹೋದಳು. ತನ್ನ ಪತಿಗೆ ಇವರ ಪರಿಚಯವನ್ನು
ಮಾಡಿಸಿದಳು. ವಕೀಲರು ಆರಾಮ ಕುರ್ಚಿಯಲ್ಲೇ ಕಳಿತು, ಇಬ್ಬರು ಅತಿಥಿ
ಗಳಿಗೂ ಹಸ್ತಲಾಘವ ಮಾಡಿ, ನಗುತ್ತಾ ಹೇಳಿದರು—ಕ್ಷಮಿಸಬೇಕು ಸ್ವಾಮೀ,
ನನ್ನ ಆರೋಗ್ಯ ಚೆನ್ನಾಗಿಲ್ಲ. ನೀವು ಇಲ್ಲಿ ಯಾವುದಾದರೂ ಆಫೀಸಿನ
ಲ್ಲಿದ್ದೀರಾ?

ರಮಾನಾಥನು ನಾಚಿಕೊಳ್ಳುತ್ತಾ ಹೇಳಿದನು—ಹೌದು, ಮುನಿಸಿಪಲ್
ಆಫೀಸಿನಲ್ಲಿದ್ದೇನೆ. ಇತ್ತೀಚೆಗೆ ಸೇರಿದ್ದು. ಲಾ ಕಲಿಯಲು ಹೋಗಬೇಕೆಂದು

ಮನಸ್ಸಿತ್ತು. ಆದರೆ ಇಲ್ಲಿಯ ಹೊಸ ವಕೀಲರ ಸ್ಥಿತಿಯನ್ನು ನೋಡಿ ಧೈರ್ಯ ಬರಲಿಲ್ಲ.

ರಮಾನಾಥನು ತನ್ನ ಮಹತ್ವವನ್ನು ಹೆಚ್ಚಿಸಿಕೊಳ್ಳಲು ಒಂದು ಸ್ವಲ್ಪ ಸುಳ್ಳು ಹೇಳುವುದು ಅನುಚಿತವೆಂದು ಬಗೆಯಲಿಲ್ಲ. ಇದ್ದುದನ್ನು ಇದ್ದ ಹಾಗೆ ತಾನು ೨೫ ರೂಪಾಯಿಗಳ ಕ್ಲಾರ್ಕನಾಗಿದ್ದೇನೆಂದು ಹೇಳಿದರೆ ವಕೀಲರು ಅವನ ಹತ್ತಿರ ಮಾತಾಡುವುದೂ ಅವಮಾನಕರವೆಂದು ತಿಳಿಯುತ್ತಿದ್ದರು. ಹೇಳಿದರು— ನನ್ನ ಮಾರ್ಗವನ್ನು ಹಿಡಿಯದಿದ್ದು ಒಳ್ಳೆಯದೇ ಆಯಿತು. ಅಲ್ಲಾದರೆ ಇನ್ನೆರಡು ವರ್ಷಗಳಲ್ಲಿ ಏನಾದರೂ ಮೇಲಿನ ಕೆಲಸ ದೊರೆಯ ದಿರದು ; ಇಲ್ಲಿ ಹತ್ತಾರು ವರುಷಗಳಾದರೂ, ಒಂದು 'ಕೇಸು' ಕೂಡಾ ದೊರೆಯದೆ ಹೋಗುವ ಸಂಭವವಿದೆ.

ಜಾಲಪಳಿಗೆ ರತನಳು ವಕೀಲರ ಮಗಳೇ ಅಥವಾ ಪತ್ತಿಯೇ ಏಂಬ ಸಂದೇಹವು ಇನ್ನೂ ತೊಲಗಲಿಲ್ಲ. ವಕೀಲರ ಪ್ರಾಯ ಅರುವತ್ತಕ್ಕೆ ಕಡಮೆ ಇರಲಿಕ್ಕಿಲ್ಲ. ಹಣೆಯ ನಿರಿಗೆಗಳೂ, ಜೋಲುಬಿದ್ದ ಕೆನ್ನೆಗಳೂ ಈ ಯಾತ್ರಿಕನು ಸಂಸಾರ ಯಾತ್ರೆಯಿಂದ ಬಳಲಿರುವನೆಂಬುದನ್ನು ಸೂಚಿಸುತ್ತಿದ್ದುವು. ಆರಾಮ ಕುರ್ಚಿಯಲ್ಲಿ ಮಲಗಿದ್ದ ಅವನನ್ನು ನೋಡುವಾಗ ಹಲವು ವರ್ಷಗಳಿಂದ ಹಾಸಿಗೆ ಹಿಡಿದು ಬಿದ್ದಿರುವ ರೋಗಿಯಂತೆ ತೋರುತ್ತಿದ್ದರು. ಉದ್ದವಾದ ಮೂಗು, ಎತ್ತರವಾದ ಹಣೆ, ದೊಡ್ಡ ದೊಡ್ಡ ಕಣ್ಣು ಇವುಗಳಿಂದ ಅಭಿಮಾನವು ಹೊರಹೊಮ್ಮುತ್ತಿತ್ತು. ಯಾರೊಡನೆಯೂ ಹೆಚ್ಚು ಮಾತನಾಡುವವರಲ್ಲವೆಂದು ಅವರ ಮುಖಚರ್ಯೆಯಿಂದ ಹೇಳಬಹುದಾಗಿತ್ತು. ಇದಕ್ಕೆ ವಿರೋಧವಾಗಿ ರತನಳು ಬಹಳ ನಿಗರ್ವಿಯಾಗಿದ್ದಳು. ಎಲ್ಲರೊಡನೆಯೂ ಮಾತಾಡಬೇಕು, ಎಲ್ಲರೊಡನೆಯೂ ನಗಬೇಕು, ಸೌಂದರ್ಯವು ಅಷ್ಟೊಂದು ಇಲ್ಲದಿದ್ದರೂ, ಉರುಟು ಮುಖವೂ, ಚಿಕ್ಕ ಚಿಕ್ಕ ಕಣ್ಣುಗಳೂ ಉಳ್ಳ ಆಕೆಯೆದುರುಗುಲಾಬಿಯ ಮುಂದೆ ಅರಳಿದ ಮಲ್ಲಿಗೆಯನ್ನಿಟ್ಟರೆ ಹೇಗೋ ಹಾಗೆ ಕಾಣುತ್ತಿದ್ದಳು.

ಅವರು ಚಾ ಕುಡಿದರು, ಹಣ್ಣು ತಿಂದರು; ಆದರೆ ವಕೀಲರೆದುರು ನಗುವುದಕ್ಕೂ, ಮಾತಾಡುವುದಕ್ಕೂ, ಅತಿಥಿಗಳಿಬ್ಬರಿಗೂ ಸಂಕೋಚವಾಗುತ್ತಿತ್ತು. ಹೌದು, ವಿನೋದಪ್ರಿಯ ಮುದುಕನೆದುರಾಗಿದ್ದರೆ ಅನಂದಪಡಬಹುದಿತ್ತು. ಇಂತಹ ಅರಸಿಕ, ನಿರ್ಜೀವ ಮನುಷ್ಯರು ಯುವಕರಾದರೂ ಬೇರೆಯವರು ಅವರೆದುರು ಹೆಣವಾಗಬೇಕಾದೀತು. ಬಹಳ ಆಗ್ರಹ ಮಾಡಿದ ಮೇಲೆ ವಕೀ

ಲರು ಎರಡು ಗುಟುಕು ಚಾ ಕುಡಿದರು. ದೂರದಲ್ಲಿ ಕೂತು ತಮಾಶೆ ನೋಡುತ್ತಿದ್ದರು. ಅದುದರಿಂದ ರತನಳು, “ ತೋಟದ ಕಡೆಗೆ ಅಡ್ಡಾಡಿ ಬರೋಣ ” ಎಂದು ಜಾಲಪಳ ಹತ್ತಿರ ಹೇಳಿದಾಗ ಜಾಲಪಳಗೆ ಹೋದ ಜೀವ ಮರಳಿ ಬಂದಂತಾಯಿತು. ರನಾನಾಧನಾದರೂ ಪಂಜರದಲ್ಲಿ ಸಿಕ್ಕುಬಿದ್ದ ಹಕ್ಕಿಯಂತೆ ಇವರಿಬ್ಬರೂ ಕೋಣೆಯಿಂದ ಹೊರ ಹೋಗುವುದನ್ನು ಕಂಡು ನಿಟ್ಟುಸಿರು ಬಿಟ್ಟನು. ಈ ವಿಪತ್ತೊಂದು ಇಲ್ಲಿ ತನಗಾಗಿ ಕಾದಿತ್ತೆಂದು ಆತನಿಗೆ ತಿಳಿದಿದ್ದರೆ ಅವನು ಇಲ್ಲಿಗೆ ಬರುವ ಮಾತೆತ್ತುತ್ತಿರಲಿಲ್ಲ.

ವಕೀಲರು ತಮ್ಮ ದೇಹಸ್ಥಿತಿಯನ್ನು ವಿವರಿಸತೊಡಗಿದರು. ‘ ಜೀರ್ಣ ಶಕ್ತಿಯೇ ಕುಂದಿದೆ. ಹಾಲು ಕೂಡಾ ಜೀರ್ಣವಾಗುತ್ತಲಿಲ್ಲ. ’ ಎಂದರು. ‘ ಏನಾದರೂ ಜೀರ್ಣಕಾರಿ ಔಷಧವನ್ನು ಸೇವಿಸಬಾರದೆ ? ’ ಎಂದು ರನಾನಾಧನು ಕೇಳಿದಾಗ, ವಕೀಲರ ಬಾಯಿಯಿಂದ ಡಾಕ್ಟರುಗಳ ಮೇಲೆ ಕಟುವಾದ ಟೀಕೆ ಹೊರಬಿದ್ದಿತು.

ಹೀಗೆ ಇಲ್ಲಿ ಆರೋಗ್ಯಶಾಸ್ತ್ರದ ಖಂಡನವಾಗುತ್ತಿದ್ದಾಗ, ಅತ್ತ ಇಬ್ಬರು ಮಹಿಳೆಯರ ನಡುವೆ ಗಾಢ ಸ್ನೇಹದ ಮಾತುಗಳು ನಡೆಯುತ್ತಿದ್ದುವು.

ರತನಳು ಮೆಲ್ಲಗೆ ನಗುತ್ತ ಕೇಳಿದಳು— ನನ್ನ ಪತಿದೇವನನ್ನು ಕಂಡು ನಿನಗೆ ಆಶ್ಚರ್ಯವಾಗಿರಬಹುದಲ್ಲವೆ ?

ಜಾಲಪಳಗೆ ಆಶ್ಚರ್ಯ ಮಾತ್ರವಲ್ಲ, ಭ್ರಾಂತಿಯೂ ಆಗಿತ್ತು. ಹೇಳಿದಳು— ವಕೀಲರ ಎರಡನೆ ಮದುವೆಯಾಗಿರಬೇಕು ?

ರತನ— ಹೌದು, ಈಗೈದು ವರುಷಗಳಾದುವಷ್ಟೆ. ಇವರ ಮೊದಲ ಹೆಂಡತಿಯು ತೀರಿ ಇಪ್ಪತ್ತೈದು ವರುಷಗಳಾದುವು. ಆಗ ಯಾರು ಹೇಳಿದರೂ ಇವರು ಮದುವೆಯಾಗಲೊಪ್ಪಲಿಲ್ಲ. ಒಬ್ಬ ಮಗನಿದ್ದನು ; ಈಗ ಐದು ವರುಷಗಳ ಹಿಂದೆ ಅವನೂ ತೀರಿಹೋದನು. ಆ ಮೇಲೆ ಮದುವೆ ಮಾಡಿಕೊಳ್ಳುವುದು ಅವಶ್ಯವಾಯಿತು. ನನ್ನ ಸೋದರ ಮಾವನವರು ನನ್ನನ್ನು ಸಾಕಿದ್ದರು. ಇವರಿಂದ ಏನು ಹಣ ತಕ್ಕೊಂಡೋ, ಅಥವಾ ಇವರ ಸಜ್ಜನತೆಯನ್ನು ಕಂಡೋ ನನ್ನನ್ನಿವರಿಗೆ ಕೊಟ್ಟುಬಿಟ್ಟರು. ನಾನಂತೂ ಇದು ದೈವೇಚ್ಛೆಯೆಂದೇ ತಿಳಿಯುತ್ತೇನೆ. ಏನೇ ಇರಲಿ, ನಾನು ಇಲ್ಲಿಗೆ ಬಂದಾಗಿನಿಂದ ದಫ್ನವಾಗಿ ಬೆಳೆಯುತ್ತಿದ್ದೇನೆ. ನನಗೆ ಸಂತಾನವಾಗುವುದಿಲ್ಲವೆಂದು ಡಾಕ್ಟರರ ಹೇಳಿಕೆ. ತಂಗೀ, ನನಗೇನೂ ಸಂತಾನಾಪೇಕ್ಷೆ ಇಲ್ಲ; ಆದರೆ ನನ್ನ ಪತಿಯು ನನ್ನ ಅವಸ್ಥೆಯನ್ನು

ಕಂಡು ಬಹಳ ದುಃಖಿತರಾಗಿರುತ್ತಾರೆ. ಅವರೆಲ್ಲ ರೋಗಗಳ ಮೂಲವೂ ನಾನೇ. ಇಂದು ನನಗೆ ದೇವರೊಂದು ಸಂತಾನವನ್ನು ದಯಪಾಲಿಸಿದರೆ, ಇವರ ರೋಗ ನೆಲ್ಲಾ ಹಾರಿ ಹೋಗುವುದು. ತೆಳುವಾಗಬೇಕೆಂದು ಎಷ್ಟೋ ಯತ್ನ ಮಾಡುತ್ತಿದ್ದೇನೆ, (ಟಿಬ್‌ಸಾನ್ ಮಾಡುತ್ತಿದ್ದೇನೆ) ದಿನಾಲು ನಾಲ್ಕಾರು ಮೈಲು ನಡೆಯುತ್ತಿದ್ದೇನೆ, ಹಾಲು-ತುಪ್ಪ ಮುಟ್ಟುವುದಿಲ್ಲ, ಅರೆಊಟ ಮಾಡುತ್ತಿದ್ದೇನೆ. ಎಷ್ಟು ಕಷ್ಟ ಸಹಿಸಲಿಕ್ಕೆ ಸಾಧ್ಯವಿದೆಯೋ ಅಷ್ಟನ್ನೂ ಮಾಡುತ್ತೇನೆ. ಆದರೇನು? ದಿನದಿಂದ ದಿನಕ್ಕೆ ಮತ್ತೂ ಮತ್ತೂ ತೋರ ಬೆಳೆಯುತ್ತಿದ್ದೇನೆ. ಏನು ಮಾಡುವುದೆಂದೇ ತಿಳಿಯುವುದಿಲ್ಲ ನೋಡು.

ಜಾಲಪ — ವಕೀಲರಿಗೆ ನಿನ್ನ ಮೇಲೆ ಸಿಟ್ಟಿರಬಹುದು.

ರತನ — ಇಲ್ಲ ತಂಗೀ ಇಲ್ಲ. ಮನೋವ್ಯಥೆಯನ್ನು ಪ್ರಕಟಿಸುವ ಒಂದು ಶಬ್ದವಾದರೂ ಅವರ ಬಾಣಿಯಿಂದ ಬರುವುದಿಲ್ಲ. ಆದರೆ ಈ ಚಿಂತೆಯೇ ಅವರನ್ನು ಕೊಲ್ಲುತ್ತಿದೆಯೆಂದು ನನಗೆ ಗೊತ್ತಿದೆ. ನಾನೇನು ಮಾಡಬಲ್ಲೆ, ಹೇಳು. ನಾನೆಷ್ಟು ಖರ್ಚು ಮಾಡಿದರೂ, ಹೇಗಿದ್ದರೂ ಅವರು ಚಾ, ಚೂ, ಎನ್ನುವುದಿಲ್ಲ. ಸಿಕ್ಕಿದುದನ್ನು ತಂದು ನನ್ನ ಕೈಯಲ್ಲಿ ಕೊಟ್ಟು ಬಿಡುತ್ತಾರೆ. ಎರಡು ಚಪಾತಿಯಿದ್ದರೆ ಊಟ ಮುಗಿಯಿತು. ಬಹಳ ಒತ್ತಾಯ ಮಾಡಿದರೆ ನಾಲ್ಕು ದ್ರಾಕ್ಷೆ ತಿನ್ನುತ್ತಾರೆ; ಅಷ್ಟೆ. ನನಗೆ ಅವರ ಮೇಲೆ ಕರುಣೆ ತೋರುತ್ತದೆ. ನನ್ನ ಕೈಯಿಂದ ಎಷ್ಟು ಸಾಧ್ಯವೋ, ಅಷ್ಟು ಮಟ್ಟಿಗೆ ಅವರ ಸೇವೆ ಮಾಡುತ್ತಿದ್ದೇನೆ.

ಜಾಲಪ — ಇಂತಹ ಪುರುಷನನ್ನು ದೇವತೆಯೆನ್ನಬೇಕು. ಮೂವತ್ತು ವರುಷ ಒಂಟಿಯಾಗಿರುವುದು, ಎಲ್ಲ ಗಂಡಸರಿಂದಾಗುವ ಕೆಲಸವಲ್ಲ. ಒಬ್ಬಳು ಸತ್ತರೆ, ಹತ್ತನೆಯ ದಿನವೇ ಎರಡನೆಯ ಹೆಂಡತಿ ಮನೆಗೆ ಬಂದಂತಾಯಿತು.

ರತನ — ಹೌದವ್ವಾ, ದೇವತೆಯೇನೋ ಹೌದು. ಈಗಲೂ ಆ ಹೆಂಡತಿಯ ಮಾತು ಬಂದರೆ ಅಳತೊಡಗುತ್ತಾರೆ. ನೋಡಲಿಕ್ಕೆ ಎಷ್ಟು ಕಠೋರರೆಂದು ತೋರುತ್ತಾರೋ, ಹೃದಯವು ಅಷ್ಟೇ ಕೋಮಲ. ಎಷ್ಟೋ ಅನಾಥರಿಗೆ, ವಿಧವೆಯರಿಗೆ, ಬಡವರಿಗೆ ಸಹಾಯ ಮಾಡುತ್ತಿರುತ್ತಾರೆ. ನಿನ್ನ ಈ ಬಳೆಗಳು ಬಹಳ ಚೆನ್ನಾಗಿವೆ.

ಜಾಲಪ — ಒಳ್ಳೆಯ ಕೆಲಸಗಾರನೊಬ್ಬನಿಂದ ಮಾಡಿಸಿದ್ದು.

ರತನ — ವಕೀಲರಿಗೆ ಈ ಅಭರಣಗಳ ಸಲುವಾಗಿ ತೊಂದರೆ ಕೊಡಲು

ನನಗೆ ಇಷ್ಟವಿಲ್ಲ. ಒಳ್ಳೆಯ ಸೊನ್ನಗಾರರು ಯಾರೆಂದು ನನಗೆ ಗೊತ್ತೇ ಇಲ್ಲ. ರಮಾನಾಥ ಬಾಬುಗಳ ಹತ್ತಿರ ಹೇಳಿ ನನಗೂ ಇಂತಹ ಬಳೆಗಳನ್ನು ಮಾಡಿಸಿ ಕೊಡುವಂತೆ ಕೇಳುವೆಯಾ ?

ಜಾಲಪ— ಆಯಿತು, ಹೇಳುತ್ತೇನೆ.

ರತನ— ನೀನು ಬಂದುದು ಬಹಳ ಆನಂದವಾಯಿತು. ಇಲ್ಲಿ ಒಬ್ಬಳೇ ಕೂತು ಬೇಸರವಾಗುವುದು. ತಾಸರ್ಫತಾಸು ಇತ್ತ ಕಡಿ ಬಂದು ಹೋಗವ್ವಾ.

ಜಾಲಪ— ನನಗೆ ಇದಕ್ಕಿಂತ ಹೆಚ್ಚಿನದೇನು ಬೇಕು ?

ರತನ— ನಾನು ಮೋಟರು ಕಳುಹಿಸುತ್ತೇನೆ.

ಜಾಲಪ— ಏನೂ ಬೇಡ. ಟಾಂಗಗಳು ಬಾಡಿಗೆಗೆ ಸಿಕ್ಕುತ್ತವೆ.

ರತನ— ಯಾಕೋ ಏನೋ, ನಿನ್ನನ್ನು ಇಲ್ಲಿಂದ ಹೋಗಲಿಕ್ಕೆ ಬಿಡಬಾರದೆಂದೇ ಮನಸ್ಸು ನುಡಿಯುತ್ತಿದೆ. ರಮಾನಾಥಬಾಬುಗಳು ನಿನ್ನನ್ನು ಪಡೆಮದಕ್ಕೆ ತಮ್ಮ ಅದೃಷ್ಟವನ್ನು ಹೊಗಳುತ್ತಿರಬೇಕು.

ಜಾಲಪ— ಹೊಗಳುವುದಂತಿರಲಿ. ಮಾತುಮಾತಿಗೆ ಗದರಿಸುತ್ತಾರೆ.

ರತನ— ಸತ್ಯವೆ ! ನಾನು ನಂಬುವುದಿಲ್ಲ. ಇದೋ, ರಮಾನಾಥ ಬಾಬುಗಳೇ ಬಂದರು. ಬಳೆಯ ವಿಷಯ ಅವರನ್ನು ಕೇಳಿಬಿಡು.

ಜಾಲಪ— (ರಮಾನಾಥನ ಹತ್ತಿರ) ಚರಣದಾಸನ ಹತ್ತಿರ ಹೇಳಿದರೆ ಈ ಬಳೆಯನ್ನು ಎಷ್ಟು ದಿನಕ್ಕೆ ಮಾಡಿಸಿ ಕೊಟ್ಟನು ? ರತನಕ್ಕನಿಗೂ ಇಂತಹದೇ ಬೇಕಂತೆ.

ರಮಾನಾಥನು ತಪ್ಪರತೆಯಿಂದ ಹೇಳಿದನು — ಹಾಂ, ಹಾಂ, ಏಕೆ ಮಾಡಿಸಬಾರದು ?

ರತನ— ಇದಕ್ಕೇನು ಬಿತ್ತು ?

ಜಾಲಪ— ಎಂಟು ನೂರು.

ರತನ— ಅದೇನು ದೊಡ್ಡ ಮಾತಲ್ಲ. ಇದರ ಹಾಗೆಯೇ ಆಗಬೇಕು.

ರಮಾ— ಆಯಿತು. ಹೇಳುತ್ತೇನೆ.

ರತನ— ಆದರೆ ಸದ್ಯ ನನ್ನ ಹತ್ತಿರ ಹಣವಿಲ್ಲ.

ರೂಪಾಯಿಯ ವಿಷಯವಾಗಿ ಗಂಡಸರು ಹೆಂಗಸರೊಡನೆ ಎನನ್ನೂ ಹೇಳಲಾರರು, ತನ್ನ ಹತ್ತಿರ ಇಲ್ಲವೆಂದು ಹೇಳುವುದೆ ? ಛೇ, ಎಂತಹ ನಾಚಿಕೆಗೇಡು ಅದಕ್ಕಿಂತ ಸಾಯುವುದೇ ಲೇಸು. ಜಾಲಪಳಿಗೆ ಪತಿಯ ಆರ್ಥಿಕ ದಶೆಯ

ಜ್ಞಾನವು ಚೆನ್ನಾಗಿದ್ದರೂ, ರಮಾನಾಥನು ಈಗಲ್ಲಿಯಾದರೂ ನೆವ ಹೇಳಿ ತಪ್ಪಿಸುವನೋ ಎಂದು ಆಕೆ ಹೆದರಿದಳು. ರಮಾನಾಥನು ನಿಶ್ಚಿಂತೆಯಿಂದ—
ಹಾಂ, ಹಾಂ, ರೂಪಾಯಿಯ ವಿಷಯ ಬಿಡಿ. ಎಂದು ಬೇಕೋ ಅಂದು ಕೊಡಿ— ಎಂದು ಹೇಳಿದಾಗ ಆಕೆಗೆ ಸಂತಸವಾಯಿತು.

ರತನ— ಹಾಗಾದರೆ ಯಾವಾಗ ಸಿಕ್ಕೀತು ?

ರಮಾ— ಇವೊತ್ತೇ ಹೇಳುತ್ತೇನೆ. ಆದರೆ ಒಂದು ಹದಿನೈದು ದಿನಗಳಾದರೂ ಬೇಕಾದೀತು.

ಜಾಲಪ— ಬರುವ ಭಾನುವಾರ ನಮ್ಮಲ್ಲಿಯೇ ಚಾಕೈ ಬಂದುಬಿಡಿ.

ರತನಳು ನಿಮಂತ್ರಣವನ್ನು ಆನಂದದಿಂದ ಸ್ವೀಕರಿಸಿದಳು. ಇವರಿಬ್ಬರೂ ಮನೆಗೆ ಬಂದು ಸೇರಿದಾಗ ಸಂಜೆಯಾಗಿತ್ತು; ರಮೇಶಬಾಬುಗಳು ಬಂದಿದ್ದರು. ಜಾಲಪಳು ನೇರವಾಗಿ ಒಳಗೆ ಹೋದಳು. ರಮಾನಾಥನು ರಮೇಶಬಾಬುಗಳ ಹತ್ತಿರ ಹೋಗಿ ಹೇಳಿದನು— ಬಂದು ಬಹಳ ಹೊತ್ತಾಯಿತೆ ?

ರಮೇಶ— ಇಲ್ಲ. ಈಗ ಬಂದೆನಷ್ಟೆ. ವಕೀಲರಲ್ಲಿಗೆ ಹೋಗಿದ್ದೆಯಾ ?

ರಮಾ— ಹೌದು. ಮೂರು ರೂಪಾಯಿ ಕೈಬಿಟ್ಟು ಹೋಯಿತು.

ರಮೇಶ— ತೊಂದರೆ ಇಲ್ಲ. ದೊಡ್ಡವರ ಹತ್ತಿರ ಹೋಗುತ್ತ ಬರುತ್ತ ಇರುವುದು ಕೆಟ್ಟದಲ್ಲ. ಅದರಿಂದ ದೊಡ್ಡ ದೊಡ್ಡ ಕೆಲಸಗಳಾಗುತ್ತವೆ.

ರಮಾ— ನಾಡಿದ್ದು ಅದಿತ್ಯವಾರ ಇಲ್ಲ ಬರಲಿಕ್ಕೆ ಹೇಳಿ ಬಂದಿದ್ದೇನೆ.

ರಮೇಶ— ಸರಿ, ಹಾಗಾದರೆ, ಬೇಕಾದರೆ ನಾನೂ ಬರುವೆನು. ನನ್ನ ಒಬ್ಬ ದೂರದ ಅಳಿಯ ಕೆಲಸವಿಲ್ಲದೆ ಸುಮ್ಮನಿದ್ದಾನೆ. ಈ ವಕೀಲರ ಪರಿಚಯ ದಿಂದ ಏನಾದರೂ ಆಗುತ್ತದೋ ನೋಡುವ. ನೀನು ಅವರಿಗೆ ನನ್ನ 'ಇಂಟ್ರೊಡಕ್ಷನ್' (ಪರಿಚಯ) ಮಾಡಿಸಿ ಬಿಟ್ಟರೆ ಸಾಕು. ಮತ್ತೆಲ್ಲಾ ನಾನು ನೋಡಿ ಕೊಳ್ಳುತ್ತೇನೆ. ಟೀ-ಸೆಟ್, ಹೂವಿನ ಪಾತ್ರೆ, ಎಲ್ಲಾ ನಮ್ಮಲ್ಲಿವೆ. ಕುರ್ಚಿ, ಮೇಜು ಎಲ್ಲ ನಮ್ಮಿಂದಲೇ ತರಬಹುದು. ಹೊತ್ತು ತರಲು ಆ ಮೂಸಲ ಚಂದನಿಗೆ ಹೇಳುತ್ತೇನೆ. ಕೆಲಸ ಆಗಬೇಕೆಂದಿದ್ದರೆ ಎಲ್ಲಾ ಮಾಡಬೇಕು.

ರಮಾ— ಹಾಗಾದರೆ ಕೇಳಬೇಕೆ? ನನಗೂ ಬಹಳ ಚಿಂತೆಯಿತ್ತು.

ರಮೇಶ— ಚಿಂತೆಯೆಲ್ಲಾ ಕಟ್ಟಿಡು. ಅದಿರಲಿ, ಅತಿಥಿಗಳೆಷ್ಟು ಜನ ?

ರಮಾ— ವಕೀಲರ ಪತ್ನಿ, ಮತ್ತು ವಕೀಲರು ಬಂದರೆ ಅವರು-ಇಬ್ಬರಿಗಿಂತ ಹೆಚ್ಚಿಲ್ಲ.

ರಮೇಶ— ಅದು ಒಳ್ಳೆಯದೇ ಆಯಿತು. ನಮಗೆ ವಕೀಲರ ಪತ್ನಿ ಬಂದರೆ ಸಾಕು. ಅವರನ್ನು ಹಿಡಿದರೆ ಎಲ್ಲ ಕೆಲಸವಾಗುತ್ತದೆ.

ಇಬ್ಬರೂ ಟೀಸಾರ್ಟಿಗೆ ಬೇಕಾದ ಸಾಮಾನುಗಳ ಯಾದಿಯನ್ನು ತಯಾರು ಮಾಡಿದರು. ಮಾರನೆಯ ದಿನದಿಂದಲೇ ರಮೇಶಬಾಬುಗಳು ಸಾಮಾನುಗಳನ್ನು ಸಂಗ್ರಹಿಸಲು ಆರಂಭಿಸಿದರು. ದಯಾನಾಥರು ಸಹ ಇವರ ತಯಾರಿಯಲ್ಲಿ ಭಾಗಿಯಾಗುತ್ತಿದ್ದರು. ಬಂದ ಸಾಮಾನುಗಳನ್ನು ಸರಿಯಾಗಿ ಇಡುವುದು ಅವರ ಕೆಲಸ. ಅಫೀಸಿಗೆ ಹೋಗುವ ಮೊದಲು, ಬಂದ ಮೇಲೆ, ಈ ಮೂವರೊಳಗೂ ಯಾವ ಚಿತ್ರವನ್ನು ಎಲ್ಲಿ ತೂಗಿಸುವುದು, ಯಾವ ರತ್ನಗಂಬಳಿಯನ್ನು ಎಲ್ಲಿ ಹಾಕುವುದು, ಯಾವ ಹೂವಿನ ಪಾತ್ರೆಗಳನ್ನು ಎಲ್ಲಿ ಇಡುವುದು ಎಂಬ ವಿಷಯ ವಿನಾದ ನಡೆಯುತ್ತಿತ್ತು. ಒಂದು ದಿನ ಕೋಣೆಯೊಳಗೆ ಕನ್ನಡಿಯನ್ನು ಎಲ್ಲಿಡಬೇಕೆಂಬುದರ ಮೇಲೆ ಚರ್ಚೆಗಾರಂಭವಾಯಿತು. ದಯಾನಾಥರು ಆ ಕೋಣೆಯಲ್ಲಿ ಕನ್ನಡಿಯ ಅಗತ್ಯವಿಲ್ಲವೆಂದೆನ್ನುತ್ತಿದ್ದರು. ಹಿಂದಿನ ಕೋಣೆಯಲ್ಲಿಡಬೇಕೆಂದು ಅವರ ಅಭಿಪ್ರಾಯ. ರಮೇಶ ಬಾಬುಗಳು ಅದನ್ನು ವಿರೋಧಿಸುತ್ತಿದ್ದರು. ರಮಾನಾಥನು ಉಭಯ ಸಂಕಟ ಕ್ರೋಧಗಳಾಗಿ ಅವರ ನಡುವೆ ನಿಂತಿದ್ದನು. ಯಾರ ಪಕ್ಷವನ್ನು ವಹಿಸುವುದು? ಯಾರನ್ನು ಬಿಡುವುದು?

ರಮಾನಾಥ— ನಾನು ಇಂಗ್ಲಿಷರ ಮನೆಯ ನೂರಾರು ಡ್ರಾಯಿಂಗ್ ರೂಮುಗಳನ್ನು ನೋಡಿದ್ದುಂಟು. ಎಲ್ಲಿಯೂ ಕನ್ನಡಿಯನ್ನು ಕಾಣಲಿಲ್ಲ. ಕನ್ನಡಿಯಿರಬೇಕಾದುದು ಶೃಂಗಾರದ ಕೊಠಡಿಯಲ್ಲಿ. ಇಲ್ಲಿ ಕನ್ನಡಿಯನ್ನಿಡುವುದೆಂದರೆ ಅಸಂಗತವಾದ ಮಾತು.

ರಮೇಶ— ನಾನು ಇಂಗ್ಲಿಷರ ನೂರಾರು ಕೊಠಡಿಗಳನ್ನು ಕಂಡಿಲ್ಲವಾದರೂ, ನಾನು ನೋಡಿದ ನಾಕಾರು ಕೊಠಡಿಗಳಲ್ಲಿ ಕನ್ನಡಿಯಿದ್ದುದನ್ನು ಅವಶ್ಯವಾಗಿಯೂ ಕಂಡಿದ್ದೇನೆ. ಆದರೆ ಈ ಸಣ್ಣ ಸಣ್ಣ ವಿಷಯಗಳಲ್ಲಿಯೂ ನಾವು ಇಂಗ್ಲಿಷರ ಅನುಕರಣೆ ಮಾಡಬೇಕೆ? ನಾವು ಇಂಗ್ಲಿಷರಲ್ಲ. ಹಿಂದಿಯರು. ಹಿಂದುಸ್ತಾನೀ ಶ್ರೀಮಂತರ ಕೊಠಡಿಗಳಲ್ಲಿ ದೊಡ್ಡ ದೊಡ್ಡ ನಿಲುವು ಗನ್ನಡಿಗಳಿರುತ್ತವೆ, ನಿಜ. ಆದರೆ ಅದೆಲ್ಲಾ ಕೆಟ್ಟು ಹೋದ ಶ್ರೀಮಂತರ ಕತಿಯಾಯಿತು. ಅಂಥವರು ಶೃಂಗಾರದಲ್ಲಿ, ಮಾತಿನಲ್ಲಿ, ಚಾ-ಶರಾಬಿನಲ್ಲಿ ಇಂಗ್ಲಿಷರೂ ನಾಚುವಂತೆ ಅವರನ್ನು ಅನುಕರಿಸುತ್ತಾರೆ. ಆದರೆ ಯಾವ ಗುಣ

ಗಳು ಇಂಗ್ಲಿಷರನ್ನು ಇಂಗ್ಲಿಷರನ್ನಾಗಿ ಮಾಡುವೆಯೋ, ಯಾವುದರ ದೆಸೆಯಿಂದ ಅವರು ಪ್ರಪಂಚವನ್ನು ಆಳುತ್ತಿದ್ದಾರೋ, ಆ ಗುಣಗಳ ಸೋಂಕು ಕೂಡಾ ಈ ಮೂರ್ಖರಿಗೆ ತಟ್ಟುವುದಿಲ್ಲ. ಏನು ನಿಮಗೂ, ಆ ಮುದಿಪ್ರಾಯದಲ್ಲಿ ಇಂಗ್ಲಿಷನಾಗುವ ಹುಚ್ಚು ಹಿಡಿಯಿತೆ ?

ದಯಾನಾಥರು ಇಂಗ್ಲಿಷರ ಅನುಕರಣೆಯನ್ನು ಸ್ವಲ್ಪವೂ ಮೆಚ್ಚುತ್ತಿದ್ದಿಲ್ಲ. ಈ ಟೀಸಾರ್ಟಿಯು ಕೂಡಾ ಅವರಿಗೆ ಹಿತವಿರಲಿಲ್ಲ. ನಾಲ್ಕು ಜನ ದೊಡ್ಡ ಮನುಷ್ಯರೊಡನೆ ಪರಿಚಯ ಬೆಳೆಯಿಸಬಹುದೆಂದಷ್ಟೆ, ಅವರಿಗೆ ಇದರಲ್ಲಿದ್ದ ಸಂತೋಷ. ಅವರ ಜೀವಮಾನದಲ್ಲಿ ಅವರೆಂದೂ ಕೋಟನ್ನು ಧರಿಸಿದವರಲ್ಲ. ಆದರೆ ಈಗವರಿಗೆ ತನ್ನ ಪಕ್ಷವನ್ನು ಸಮರ್ಥಿಸಬೇಕಾಗಿ ಬಂತು— ಹಿಂದೀ ಶ್ರೀಮಂತರ ಮನೆಯಲ್ಲಿ ಮೇಜು, ಕುರ್ಚಿಗಳಿರುವುದಿಲ್ಲ; ನೆಲವಿರುವುದು. ಕುರ್ಚಿ-ಮೇಜುಗಳನ್ನು ತಂದು ಹಾಕಿ, ಈ ಕೋಣೆಯನ್ನು ಇಂಗ್ಲಿಷ ಕೋಣೆಯನ್ನಾಗಿ ಮಾಡಿ, ಈಗ ನಿಲುವುಗನ್ನಡಿಯ ವಿಷಯದಲ್ಲಿ ಮಾತ್ರ ಹಿಂದೀಯರ ಧೃಷ್ಟಾಂತ ಕೊಡುತ್ತಿದ್ದೀರಿ. ಒಂದೋ ಹಿಂದೀಯರಾಗಿರಿ, ಇಲ್ಲ ಅಂಗ್ಲರಾಗಿರಿ, ಅರ್ಧ ಅದು, ಅರ್ಧ ಇದು ಹೀಗೆ ಮಾತ್ರ ಸಲ್ಲದು. ಕೋಟು, ಪೇಂಟುಗಳ ಮೇಲೆ ಗಾಂಧೀ ಟೊಪ್ಪಿಯಿಡುವುದು ಅಷ್ಟೇನೂ ಸೊಗಸೆನಿಸದು.

ರಮೇಶಬಾಬುಗಳು ತಮ್ಮ ತರ್ಕದೆದುರು ದಯಾನಾಥರ ಬಾಯಿ ಕಟ್ಟಿ ಹೋಗುವುದೆಂದೆಣಿಸಿದ್ದರು. ಆದರೆ ಈಗ ಅದರಲ್ಲಿ ವಿಪರೀತವೇ ಆಯಿತು. ಅಷ್ಟರಲ್ಲಿ ಹೊರಗಿನಿಂದ ಮೋಟೊರೊಂದು ಬಂದು ನಿಂತಿತು. ರತನಬಾಯಿಯವರು ಕೆಳಗಿಳಿದರು. ಇದನ್ನು ಕಂಡೊಡನೆ ತಮ್ಮ ಗುಟ್ಟಿಲ್ಲಾ ಎಲ್ಲಿ ಬಯಲಾಗುವುದೋ ಎಂಬ ಭಯದಿಂದ ಮೂವರೂ ಬೇಗ ಬೇಗ ಹೊರಗೆ ಬಂದರು. ರಮಾನಾಥನು ಮುಂದೆ ಬಂದು ಹಸ್ತಲಾಘವವನ್ನೀಯುತ್ತಾ ಹೇಳಿದನು— ಬನ್ನಿರಿ, ರತನಬಾಯಿಯರೇ, ಇವರು ನಮ್ಮ ತೀರ್ಥರೂಪರು, ಇವರು ನಮ್ಮ ಮಿತ್ರ ರಮೇಶಬಾಬುಗಳು— ರತನಳು ಇಬ್ಬರಿಗೂ ದೂರದಲ್ಲಿ ಕೈಮುಗಿದು ರಮಾನಾಥನ ಹತ್ತಿರ ಹೇಳಿದಳು— ನನಗೆ ಹೆಚ್ಚು ಅವಕಾಶವಿಲ್ಲ. ನಿಮ್ಮ ಹತ್ತಿರ ಸ್ವಲ್ಪ ಮಾತಾಡಬೇಕಿತ್ತು.

ಹೀಗೆ ಹೇಳುತ್ತಾ ರಮಾನಾಥನೊಡನೆ ಮೋಟೊರನವರಿಗೆ ಬಂದು ಮೆಲ್ಲಗೆ ಹೇಳಿದಳು— ಸರಾಫನ ಹತ್ತಿರ ಹೇಳಿರುವಿರಲ್ಲವೆ ?

ರಮಾ— ಹೌದು, ಆಗುತ್ತಾ ಇದೆ.

ರತನ—ಆದಿನ ನಿಮ್ಮ ಹತ್ತಿರ ರೂಪಾಯಿ ಸಿಗದೆಂದು ಹೇಳಿದ್ದೆ ನಲ್ಲವೆ? ಆದರೆ ನಿಮಗೆ ಕಷ್ಟವಾದೀತೆಂದೆಣಿಸಿ ಒಬ್ಬರ ಹತ್ತಿರ ತೆಗೆದುಕೊಂಡೆ. ಎಂಟು ನೂರು ಬೇಕಲ್ಲವೆ?

ರಮಾನಾಥನು ಮನಸ್ಸು ಮಾಡಿದ್ದರೆ ಅಷ್ಟನ್ನೂ ತೆಗೆದುಕೊಳ್ಳಬಹುದಿತ್ತು. ಆದರೆ ಸರಳತೆ ಮತ್ತು ವಿಶ್ವಾಸದ ಮೂರ್ತಿಯಾದ ರತನಳಿಗೆ ವಿಶ್ವಾಸಘಾತ ಮಾಡುವುದೆ? ಈ ದೇವಿಯ ಹತ್ತಿರ ಕಸಟ ವ್ಯಾಪಾರ ಮಾಡುವವನು ಪಾಪಿಯಾದಾನು. ಸ್ವಲ್ಪ ಸಂಕೋಚಪಡುತ್ತಾ ಹೇಳಿದನು—ಜಾಲಪಳು ೮೦೦ ಎಂದು ಹೇಳಿದ್ದಾಳೆ. ಪ್ರಾಯಶಃ ಅವಳಿಗೆ ನೆನಪು ತಪ್ಪಿರಬೇಕು. ಅವಳ ಬಳಿ ೬೦೦ರದ್ದು. ನಿಮಗೆ ಬೇಕಾದರೆ ೮೦೦ರದೇ ಮಾಡಿಸುವೆ.

ರತನ— ಬೇಡ, ಬೇಡ.

ಅವಳು ಮೋಟರಿನಿಂದ ತನ್ನ ಫೈಲಿಯನ್ನು ತೆಗೆದು ನೂರು-ನೂರರ ಆರು ನೋಟುಗಳನ್ನು ತೆಗೆದು ಕೊಟ್ಟಳು.

ರಮಾನಾಥನೆಂದನು— ಇಷ್ಟು ಅವಸರವಿರಲಿಲ್ಲ. ಅಭರಣ ಸಿದ್ಧವಾದ ಬಳಿಕ ಕೊಟ್ಟರೆ ಸಾಕಿತ್ತು.

ರತನ— ಆಗಲಿ, ನನ್ನ ಹತ್ತಿರವಿದ್ದರೆ ಹಣ ಖರ್ಚಾಗಿ ಹೋಗುತ್ತಿತ್ತು. ಆದುದರಿಂದಲೇ ನಿಮ್ಮ ವಶ ಒಪ್ಪಿಸಿ ಬರೋಣವೆಂದು ಯೋಚಿಸಿದೆ. ಯಾವ ಕೆಲಸವನ್ನಾದರೂ ಶೀಘ್ರದಲ್ಲಿ ಮಾಡಿ ಮುಗಿಸುವುದು ನನ್ನ ಸ್ವಭಾವ. ತಡ ಮಾಡುವುದೆಂದರೆ ನನಗಾಗುವುದಿಲ್ಲ.

ಮೋಟರು ಹೊರಟು ಹೋಯಿತು. ರಮಾನಾಥನು ನೋಟುಗಳನ್ನಿಡಲು ಒಳಗೆ ಹೋದನು. ಆಗ ಇಬ್ಬರು ಮುದುಕರಲ್ಲಿ ಮಾತುಕತೆ ನಡೆಯಲು ಆರಂಭವಾಯಿತು.

ರಮೇಶ— ನೋಡಿದಿರಲ್ಲವೆ?

ದಯಾ— ಹೌದು, ಕಣ್ಣುಗಳು ತೆರೆದೇ ಇದ್ದವು. ಈಗ ನಮ್ಮ ಮನೆಯಲ್ಲೂ ಅದೇ ಗಾಳಿ ಬೀಸುತ್ತಿದೆ. ದೇವರೇ ಕಾಪಾಡಬೇಕು.

ರಮೇಶ— ಹಾಗೆಯೇ ಸರಿ, ಆದರೆ ಈಗ ಇಂತಹ ಹೆಂಗಸರದೇ ಕಾಲ. ಆಗತ್ಯ ಬಿದ್ದರೆ ಸಹಾಯ ಮಾಡುತ್ತಾರೆ. ರೋಗ ಬಂದರೆ ಡಾಕ್ಟರರನ್ನು ಕರೆಯಿಸುತ್ತಾರೆ. ಇಲ್ಲವಾದರೆ ನಾವು ಸತ್ತರೂ ನಮ್ಮ ಹೆಂಡದಿರು ಮನೆಯಿಂದ ಹೊರಗೆ ಕಾಲಿಡುವಂತಿತ್ತೇ?

ದಯಾ— ಆದರೆ ನಮಗೆ ಈ ಇಂಗ್ಲಿಷ ಪದ್ಧತಿ ಎಂದರಾಗದು. ಏನು ಮಾಡಲಿ, ಸಂತಾನ ಪ್ರೇಮವಿಲ್ಲದಿರುತ್ತಿದ್ದರೆ 'ಹೋಗಿ ಬೇರೆ ಮನೆ ಮಾಡಿ ಕೊಂಡಿರು' ಎಂದು ಹೇಳುತ್ತಿದ್ದೆ. ಇವನಿಗೆ ಕಣ್ಣು ಹೋದರೆ ಪೀಡೆಯೂ ಹೋಗುವುದು. ಹೆಂಡದಿರನ್ನು ತಲೆಯ ಮೇಲೆ ಕೂರಿಸಿಕೊಳ್ಳುವ ಗಂಡಂದಿರನ್ನು ಕಂಡರೆ ನನ್ನ ಕೋಪವು ನೆತ್ತಿಗೇರುವುದು. ನೋಡಿ ಒಂದು ದಿನ ಇವಳು ವಕೀಲರಿಗೆ ಮೋಸ ಮಾಡದಿರುವುದಿಲ್ಲ.

ರಮೇಶ— ಈ ಅಭಿಪ್ರಾಯಕ್ಕೆ ನಾನೊಪ್ಪಲಾರೆ. ಇವಳು ಕೆಟಿ, ಚಾಳಿಯ ವಳೆಂದು ಏಕೆ ಹೇಳಬೇಕು? ಏನೇ ಇರಲಿ. ರಮಾನಾಥನೆಂದರೆ ತುಂಬಾ ಗೌರವ. ರೂಪಾಯಿಗಳನ್ನೇಕೆ ಕೊಟ್ಟಿರಬಹುದು?

ದಯಾ— ನನಗಿದರಲ್ಲೇನೋ ರಹಸ್ಯವಿರುವಂತೆ ತೋರುವುದು. ರಮಾನಾಥನು ಇವಳಿಗೆ ಮೋಸ ಮಾಡುತ್ತಿಲ್ಲವಷ್ಟೇ ?

ಅದೇ ಸಮಯ ರಮಾನಾಥನು ಒಳಗಿನಿಂದ ಬಂದನು. ಈ ಕೊನೆಯ ವಾಕ್ಯ ಅವನ ಕಿವಿಗೆ ಬಿತ್ತು. ಹುಬ್ಬುಗಂಟಿಕ್ಕೆ ಹೇಳಿದನು—ಹಾವಪ್ಪಾ ಹೌದು ಮೋಸ ಮಾಡುತ್ತಿದ್ದೀನೆ. ಅವಳನ್ನು ಮೋಸಗೊಳಿಸಿ ರೂಪಾಯಿ ದೋಚುತ್ತಿದ್ದೀನೆ. ನನ್ನ ವೃತ್ತಿಯೇ ಅದು !

ದಯಾನಾಥನು ನಾಚುತ್ತ ಹೇಳಿದರು— ಆದರೆ ಇಷ್ಟು ಸಿಟ್ಟೇಕೆ? ನಾನು ಅಂತಹ ಮಾತನ್ನೇನೂ ಆಡಿಲ್ಲ.

ರಮಾ— ಒಂದನೆಯ ದರ್ಜೆಯ ದಗಾಖೋರನೆಂದು ಮಾಡಿ ಬಿಟ್ಟಿರಿ; ಮತ್ತೀನು ಹೇಳಬೇಕು? ನಿಮ್ಮ ಮನಸ್ಸಿನೊಳಗೇಕೆ ಈ ಸಂಶಯವು ಉಂಟಾಯಿತು? ನನ್ನ ಯಾವ ವರ್ತನೆಯನ್ನು ಕಂಡು ನೀವು ಹೀಗೆ ಯೋಚಿಸುತ್ತಿದ್ದೀರಿ? ಶುಚಿಯಾದ ಬಟ್ಟೆಯನ್ನು ಹಾಕುತ್ತೀನೆ, ಸ್ವಲ್ಪ ಹೊಸ ಕ್ರಮವನ್ನನುಸರಿಸುತ್ತೀನೆ; ಇವಲ್ಲದೆ ಬೇರಾವ ಕೆಟ್ಟ ಆಚರಣೆಯನ್ನು ಕಂಡು ಹೀಗೆ ಯೋಚಿಸಿದಿರಿ? ನಾನು ವೆಚ್ಚಮಾಡಿಸ ಹಣವೆಲ್ಲಾ ಒಳ್ಳೆಯ ದಾರಿಯಿಂದಲೇ ಬಂದುದು. ಮೋಸ ಮತ್ತು ಕುಯುಕ್ತಿಗಳಿಗೆ ಕೈಗೊಟ್ಟ ದಿನವೇ ವಿಷಕುಡಿದು ಹೆಣವಾಗುವೆನು. ಹಾಂ, ಕೆಲವರಿಗೆ ವೆಚ್ಚ ಮಾಡಬೇಕೆಂದು ತೋರುತ್ತದೆ; ಕೆಲವರಿಗೆ ಹಾಗಿಲ್ಲ. ಇದು ನಮ್ಮ ನಮ್ಮ ಸುಬುದ್ಧಿ. ಇದನ್ನು ನೀವು ಮೋಸಗಾರಕೆಯೆಂದು ತಿಳಿಯುವದಾದರೆ ತಿಳಿದುಕೊಳ್ಳಿರಿ. ನನ್ನದೇನೂ ಅಡ್ಡಿಯಿಲ್ಲ. ನೀವೇ ನನ್ನ ವಿಷಯ ಹೀಗೆ ಯೋಚಿಸಿದ ಮೇಲೆ ನಾನು ಮೋರೆಗೆ ಮುಸಿ

ಬಳದುಕೊಂಡು ದೇಶಾಂತರಕ್ಕೆ ಹೊರಡುವುದು ಒಳ್ಳೆಯದು. ರಮೇಶಬಾಬು ಗಳದ್ದಾರೆ ಹೇಗೂ, ನಮ್ಮೆದುರು ಅವರನ್ನೇ ಕೇಳಿರಿ. ಯಾವ ವಿಷಯವನ್ನು ಬೇಕಾದರೆ ಕೇಳಬಹುದು. ಅವರು ನನ್ನ ಹೆದರಿಕೆಯಿಂದ ಸುಳ್ಳು ಹೇಳಲಿಕ್ಕಿಲ್ಲ.

ಸತ್ಯದ ಮಿರುಗು ಹಾಕಿದ ಈ ಬಣ್ಣದ ಮಾತುಗಳಿಂದ ದಯಾನಾಥರಿಗೆ ಬೇಕಾದ ಆಶ್ವಾಸನೆ ದೊರೆಯಿತು. ಹೇಳಿದರು— ನೀನು ದುರ್ಮಾರ್ಗವನ್ನು ಹಿಡಿದಿರುವೆಯೆಂದು ನನಗೆ ಯಾವ ದಿನ ಗೊತ್ತಾಗುವುದೋ ಅದಕ್ಕೆ ಮೊದಲೇ ನಾನು ಮೋರೆಗೆ ಮಸಿ ಬಳಿದುಕೊಂಡು ಇಲ್ಲಿಂದ ಹೊರಟಾಗುವುದು. ದಿನ ದಿಂದ ದಿನಕ್ಕೆ ಬೆಳೆಯುವ ನಿಮ್ಮ ಖರ್ಚನ್ನು ನೋಡಿ, ನಾನು ಹೀಗೆ ಸಂದೇಹ ಪಟ್ಟೆ. ನಿನ್ನ ವರ್ತನೆ ಒಳ್ಳೆಯದಾಗಿದೆಯೆಂದು ನೀನೇ ಹೇಳಿದ ಬಳಿಕ ನನಗೆ ಸಂತೋಷವಾಯಿತು. ನನ್ನ ಮಗನು ಬಡವನಾಗಿದ್ದರೂ ಚಿಂತಿಲ್ಲ. ಆದರೆ ಅವನ ವರ್ತನೆಯು ಚೆನ್ನಾಗಿರಲಿ ಎಂದಿಷ್ಟೇ ನನ್ನ ಬಯಕೆ. ನಾನು ದೇವರನ್ನು ಕೋರಿಕೊಳ್ಳುವುದೂ ಇದೆ. “ನನ್ನ ಮಗನನ್ನು ಸನ್ಮಾರ್ಗದಲ್ಲೇ ಇರಿಸು” ಎಂದು ಅನುದಿನವೂ ಬೇಡಿಕೊಳ್ಳುತ್ತಿದ್ದೇನೆ.

ರಮೇಶಬಾಬುಗಳು ನಗುತ್ತ ಹೇಳಿದರು—ಇರಲಿ, ಈ ಕತೆ ಇಲ್ಲಿಗೆ ಮುಗಿಯಿತಲ್ಲ. ಈಗ ಹೇಳು ಆ ರೂಪಾಯಿಗಳು ಯಾವುದಕ್ಕೈದು ? ನಾನು ಲೆಖ್ಪಿ ಮಾಡಿ ನೋಡಿದೆ. ಆರು ನೋಟುಗಳಿದ್ದವು. ನೂರು ನೂರರದ್ದೇ ಇರಬೇಕು.

ರಮಾ—ಅವಳನ್ನು ಠಕ್ಕಿಸಿ ತಂದಿರುವೆನು.

ರಮೇಶ—ನನ್ನ ಹತ್ತಿರ ನಿನ್ನ ಪುರಾಣವನ್ನೆಲ್ಲಾ ಬಿಚ್ಚಿದರೆ ಬಡಿದು ಬಿಡುತ್ತೇನೆ. ನೀನು ಠಕ್ಕಿನಿಂದ ತಂದಿದ್ದರೂ ನಾನು ನಿನ್ನ ಬೆನ್ನು ಸವರಿ— ‘ಮಗೂ, ನೂರು ವರ್ಷ ಬಾಳೆಂದು’ ಹೇಳುತ್ತಿದ್ದೆ. ಬೇಕಾದಷ್ಟು ಮೋಸ ಮಾಡು. ಆದರೆ ಮರ್ಯಾದೆಗೆ ಹಾನಿ ಬರದಂತೆ ನೋಡಿಕೋ. ಗುಟ್ಟು ಯಾರ ಕಿವಿಗೂ ಬೀಳದಿರಲಿ. ನನಗೆ ದೇವರ ಹೆದರಿಯೇನೂ ಇರುವುದಿಲ್ಲ. ಅವನು ಕೇಳಿದ್ದಕ್ಕೆ ಸರಿಯಾದ ಉತ್ತರ ಕೊಡಬಲ್ಲೆ. ಆದರೆ ನೋಡು. ಈ ಮನುಷ್ಯರಿಗೆ ತುಂಬಾ ಹೆದರುತ್ತೇನೆ. ಈಗ ಹೇಳು ಆ ರೂಪಾಯಿಗಳು ಏತಕ್ಕೈದು ? ಏನಾದರೂ ದಲಾಲಿಯ ಕೆಲಸವಾದರೆ ನನ್ನನ್ನು ಸೇರಿಸಿಕೋ ಮಾರಾಯಾ.

ರಮಾ—ಬಳೆಗಳನ್ನು ಮಾಡಿಸಬೇಕಂತೆ.

ರಮೇಶ—ಸರಿ, ನಡಿ ಹಾಗಾದರೆ ಯಾರಾದರೂ ಒಳ್ಳೆಯ ಸರಾಫ

ನನ್ನು ಆರಿಸುವ. ಆದರೆ ಸುಮ್ಮನೆ ಈ ರಗಳೆಯನ್ನು ಏತಕ್ಕೆ ಹಚ್ಚಿಕೊಂಡಿ? ಸ್ತ್ರೀಸ್ವಭಾವ ನಿನಗೆ ಗೊತ್ತಿಲ್ಲ. ಅವರಿಗೆ ಯಾರ ಮೇಲೂ ನಂಬುಗೆಯಿಲ್ಲ. ನೀನು ಬೇಕಾದರೆ ನಾಲವಾರು ರೂಪಾಯಿಗಳನ್ನು ಕೈಯಿಂದಲೇ ಹಾಕು; ಅವರು ನೀನು :ಆಭ ಹೊಡೆದಿದ್ದೀಯೆಂದೇ ಗ್ರಹಿಸುವರು. ಒಳ್ಳೆಯ ಹೆಸರಿನ ಆಸೆ ಬಿಡು. ಕೆಟ್ಟ ಹೆಸರು ಬರುವುದಕ್ಕೆ ತೊಂದರೆ ಇಲ್ಲ.

ರಮಾ— ನೀವು ಮೂರ್ಖ ಹೆಂಗಸರ ಕತೆ ಹೇಳುತ್ತೀರಿ. ಶಿಕ್ಷಿತ ಸ್ತ್ರೀಯರು ಹಾಗಲ್ಲ. ಸ್ವಲ್ಪ ತಡೆದು ರಮಾನಾಥನು ಜಾಲಪಳ ಬಳಿಗೆ ಹೋಗಿ ಹೇಳಿದನು— ಈಗ ನಿನ್ನ ಗೆಳತಿ ರತನ ಬಂದು ಹೋದಳು.

ಜಾಲಪ— ಅಹುವೆ? ಅಯ್ಯಯ್ಯೋ, ಇಲ್ಲಿ ಏನೂ ಸಿದ್ಧವಾಗಿರಲಿಲ್ಲ.

ರಮಾ— ಕೋಣೆಯೊಳಗೆ ಬಾರದ್ದರಿಂದ ಕ್ಷೇಮವಾಯಿತು. ಬಳೆಗಳ ಹಣವನ್ನು ಕೊಡಲು ಬಂದಿದ್ದಳು. ನೀನು ಅವಳ ಹತ್ತಿರ ಎಂಟು ನೂರೆಂದು ಹೇಳಿದ್ದಿಯೆಂದು ತೋರುತ್ತದೆ. ನಾನು ಆರು ನೂರೇ ತೆಗೆದುಕೊಂಡೆನು.

ಜಾಲಪಳು ನಾಚಿಕೆಕೊಂಡೇ ಹೇಳಿದಳು— ನಾನು ಹೀಗೆಯೇ ವಿನೋದಕ್ಕೆ ಹೇಳಿದ್ದು.

ಜಾಲಪಳು ಹೀಗೆ ತನ್ನ ಗಂಡನೆದುರು ಮಾನವನ್ನುಳಿಸಿಕೊಂಡರೂ, ತಾನು ಸುಳ್ಳನ್ನೇಕೆ ಹೇಳಿದನೆಂದು ಬಹು ಹೊತ್ತಿನ ವರೆಗೆ ಅವಳ ಮನಸ್ಸು ಸಶ್ಯಾ ತ್ವಾಪ ಬಡುತ್ತಿತ್ತು. ಇವರು ತನ್ನನ್ನೆಷ್ಟು ನೀಚರೆಂದು ಎಣಿಸಿರಬಹುದೋ ! ರತನಳೂ ತನ್ನನ್ನೆಷ್ಟು ಮೋಸಗಾರಕೆಂದು ಬಗೆದಾಳು !

೧೬

ಟೀಪಾರ್ಟಿಯ ಸಮಯ ವಿಶೇಷ ಘಟನೆಗಳೇನೂ ಸಂಭವಿಸಲಿಲ್ಲ. ವಕೀಲರು ಚಿತ್ತೈಸಿರಲಿಲ್ಲ. ದಯಾನಾಥರು ಅಷ್ಟು ಹೊತ್ತು ತಾನು ಹೊರಗಿದ್ದರೇನೇ ಒಳತೆಂದು ಭಾವಿಸಿದರು. ರಮೇಶಬಾಬುಗಳು ಮಾತ್ರ ಜಗಲಿಯಲ್ಲಿ ನಿಂತುಕೊಂಡಿದ್ದರು. ರಮಾನಾಥನು ಎಷ್ಟು ಬಾರಿ ಕೇಳಿಕೊಂಡರೂ ಇವರೊಡನೆ ಸೇರಿ ಬೆರೆಯಲು ಅವರೊಪ್ಪಲಿಲ್ಲ.

ಜಾಲಪಳು ತನ್ನ ಆತ್ತಿಯವರಿಗೆ ರತನಳ ಪರಿಚಯ ಮಾಡಿಸಿಕೊಟ್ಟಳು ಅವರಿಗೆ ಅವಳು ಅಷ್ಟು ಮೆಚ್ಚುಗೆಯಾಗಲಿಲ್ಲ. ಬಡಬಡನೆಂದು ಸದ್ವು ಮಾಡುತ್ತಾ ಮಹಡಿಯ ಮೇಲೆರುವುದು, ಮಾಳಿಗೆಯ ಮೇಲೆ ಧಡಧಡನೆಂದು ಓಡಾಡು

ವುದು, ಇವುಗಳೆಲ್ಲಾ ಅವರ ದೃಷ್ಟಿಯಲ್ಲಿ ಭಯಂಕರ ಉತ್ಪಾತದ ಚಿಹ್ನೆಗಳಾಗಿ ದ್ದುವು. ಹೆಣ್ಣುಮಕ್ಕಳಿಗೆ ನಾಚಿಕೆಯೊಂದಿಲ್ಲದಿದ್ದರೆ ಬೇರೆ ಏನಿದ್ದು ಏನು ಪ್ರಯೋಜನ? ಜಾಲಸಳು ಸಹ ಅವಳೊಡನೆ ಸೇರಿಬಿಟ್ಟಿದ್ದು ಅವರಿಗೆ ಆಶ್ಚರ್ಯ ವನ್ನುಂಟು ಮಾಡಿತ್ತು. ಅಂದು ರತನಳು ಬಳೆಗಳ ಪ್ರಸ್ತಾಪವನ್ನೆ ಎತ್ತಲಿಲ್ಲ.

ಈ ಟೀಪಾರ್ಟಿಯು ಸಿದ್ಧತೆಗಳ ನಡುವೆ ರಮಾನಾಥನಿಗೆ ಗಂಗುವಿನ ಅಂಗಡಿಯವರೆಗೆ ಕಾಲು ಹಾಕುವಷ್ಟೂ ಅವಕಾಶವಿದ್ದಿಲ್ಲ. ಆರುನೂರು ರೂಪಾಯಿಗಳನ್ನು ಕೊಟ್ಟರೆ ಗಂಗುವು ಹಿಂದಿನ ಲೆಖ್ಪಕ್ಕೆ ಹಾಕಿಕೊಳ್ಳುವನು. ಮತ್ತೆ ನೂರೈವತ್ತು ಮಾತ್ರ ಉಳಿಯುವುದು. ಈ ಹೊಸ ಲೆಖ್ಪದಲ್ಲಿ ಆರುನೂರು ಮಾತ್ರ ಸೇರಿದರೆ ಪುನಃ ಎಂಟುನೂರು ಮಾತ್ರ ಬಾಕಿಯಾಗುವುದು. ಹೀಗೆ ತನ್ನ ದರ್ಪವನ್ನು ತೋರಿಸಬಹುದೆಂದು ಅವನು ಯೋಚಿಸುತ್ತಿದ್ದನು.

ಮರುದಿನ ಅವನು ಅನಂದದಿಂದ ಗಂಗುವಿನ ಅಂಗಡಿಯನ್ನು ತಲುಪಿ ದೊಡ್ಡಸ್ತಿಕೆಯನ್ನು ಪ್ರದರ್ಶಿಸುತ್ತ ಹೇಳಿದನು—ಹೇಗೆ ರಾಯರ ಕಾರ್ಬಾರು? ಏನಾದರೂ ಹೊಸ ಒಡವೆಗಳು ಆಗಿವೆಯೆ?

ರಮಾನಾಥನ ಕಾಲಕರಣ ಬುದ್ಧಿಯ ದೆಸೆಯಿಂದ ಬಹಳ ವಿರಕ್ತನಾಗಿದ್ದ ಗಂಗುವು ಇವೊತ್ತು ಹಣ ಸಿಗುವ ಸಂಭವವಿದೆಯೆಂಬುದನ್ನರಿತರೂ ಅಷ್ಟೊಂದು ಸಂತುಷ್ಟನಾಗಲಿಲ್ಲ. ದೂರಿಟ್ಟುಕೊಳ್ಳುವವನಂತೆ ಹೇಳಿದನು—ರಾಯರೇ, ಎಷ್ಟೋ ಒಡವೆಗಳನ್ನು ತಯಾರಿಸಿಯಾಯಿತು; ಮಾರಿಯೂ ಆಯಿತು. ನೀವಂತೂ ಅಂಗಡಿಯ ಕಡೆ ಮುಖ ತೋರಿಸುವುದಕ್ಕೂ ಮರೆತಂತೆ ಕಾಣುವುದು. ಇಂತಹ ಸಾಹುಕಾರಿಕೆ ನಮಗೆ ಬೇಡವಷ್ಟೆ. ಎಂಟು ತಿಂಗಳಾಯಿತು. ನಿಮ್ಮಿಂದ ಒಂದು ಕಾಸೂ ಇಲ್ಲ.

ರಮಾ—ಹೌದು. ನೋಡಿ, ಬರಿಗೈಯಿಂದ ಅಂಗಡಿಗೆ ಬರುವುದೆಂದರೆ ನಾಚಿಕೆಯಾಗುತ್ತದೆ. ತಗಾದೆಗೊಳಗಾಗುವ ಜನರಲ್ಲ ನಾವು. ಇವೊತ್ತು ಈ ಆರುನೂರು ರೂಪಾಯಿ ಜಮೆ ಮಾಡಿಕೊಂಡು, ಇನ್ನೊಂದು ಜತೆ ಒಳ್ಳೆಯ ಬಳೆಗಳನ್ನು ಮಾಡಿ ಕೊಡಿರಿ.

ಗಂಗುವು ರೂಪಾಯಿಗಳನ್ನು ಪೆಟ್ಟಿಗೆಯಲ್ಲಿರಿಸಿ ಹೇಳಿದನು—ಹಾಂ, ಮಾಡಿಕೊಡುವ. ಆದರೆ ಬಾಕಿ ರೂಪಾಯಿಗಳು ಯಾವಾಗ?

ರಮಾ—ಬಹಳ ಬೇಗ ಸಿಗುತ್ತವೆ.

ಗಂಗೂ—ಆದೀತು ಸ್ವಾಮೀ, ತೀಘ್ರದಲ್ಲಿ ಹಿಂದಿನ ಬಾಕಿಯನ್ನು ಚುಕ್ಕಾ

ಮಾಡಿಬಿಡಿರಿ.

ಬಳೆಗಳನ್ನು ಬೇಗನೆ ಮಾಡಿಕೊಡುವೆನೆಂದು ಗಂಗುವು ಮಾತನ್ನೇನೋ ಕೊಟ್ಟಿದ್ದನು. ಆದರೆ ಒಂದು ಸಲ ವ್ಯಾಪಾರ ಮಾಡಿ ಅನುಭವಿಸಿದ್ದ ಆತನಿಗೆ ಈ ಆಸಾಮಿಯಿಂದ ರೂಪಾಯಿ ಬೇಗನೆ ವಸೂಲಾಗುವ ಭರವಸೆಯಿಲ್ಲೆಂಬುದು ತಿಳಿದುಹೋಗಿತ್ತು. ಇದರ ಪರಿಣಾಮವೆಂದರೆ, ರಮಾನಾಥನು ತಗಾಡೆ ಮಾಡಿದ ಹಾಗೆ ಗಂಗುವು ನೆವನನ್ನೊಡ್ಡಹತ್ತಿದನು. ಇವತ್ತು ಕೆಲಸದವನಿಗೆ ಕಾಯಿಲೆ, ನಾಳೆ ಅವನ ಹೆಂಡತಿಯ ರೋಗಕ್ಕೆ ಮದ್ದು ತರಲು ಮಾವನ ಮನೆಗೆ ತೆರಳಿದ್ದಾನೆ, ನಾಡಿದ್ದು ಅವನ ಮಕ್ಕಳಿಗೆ ತೀವ್ರ ಕಾಯಿಲೆ. ಹೀಗೆ ಒಂದು ತಿಂಗಳಾವರೂ ಬಳೆಗಳ ಸುದ್ದಿಯಿಲ್ಲ. ರತನಳು ತಗಾಡೆಯಿಬ್ಬಿಸ ಬಹುದೆಂದು ರಮಾನಾಥನು ಪಾರ್ಕನತ್ತ ಹೋಗುವುದನ್ನೇ ತೊರೆದನು. ಆದರೇನು? ಅವಳಿಗೆ ಇವನ ಮನೆಯ ದಾರಿ ಗೊತ್ತಿಲ್ಲವೆ? ಈ ಒಂದು ತಿಂಗಳಲ್ಲಿ ಹಲವು ಸಲ ಬಂದು ಪ್ರಸ್ತಾಪವನ್ನೆತ್ತಿದಳು. ಕೊನೆಗೆ ಶ್ರಾವಣಮಾಸದಲ್ಲೊಂದು ದಿನ ಅವಳು ರಮಾನಾಥನೊಡನೆ ಹೇಳಿದಳು— ಆ ದುಷ್ಯನು ಮಾಡಿಕೊಡಲೊಲ್ಲನಾದರೆ, ಬೇರೆ ಕಡಿ ಕೊಡಬಾರದೆ ?

ರಮಾ—ಆ ನೀಚನ ಮೋಸವನ್ನೇನೆಂದು ಹೇಳಲಿ ? ನಿತ್ಯವೂ— ' ಇವೊತ್ತು, ನಾಳೆ ' ಇಷ್ಟೆ. ಮುಂಗಡವಾಗಿ ಹಣವನ್ನು ತೆತ್ತು, ನಾನು ದೊಡ್ಡ ತಪ್ಪು ಮಾಡಿದೆ. ಈಗ ಅವನ ಹತ್ತಿರ ರೂಪಾಯಿ ಹಿಂದೆ ಪಡೆಯುವುದೂ, ಕಷ್ಟಕರವಾಗಿ ಕಾಣುತ್ತಿದೆ.

ರತನ— ನೀವು ನನಗೆ ಅವನ ಅಂಗಡಿಯನ್ನೊಂದಷ್ಟು ತೋರಿಸಿರಿ. ನಾನವನಪ್ಪನ ಕೈಯಿಂದ ವಸೂಲು ಮಾಡುತ್ತೇನೆ. ಇಂತಹ ನೀಚನನ್ನು ಪೋಲೀಸರ ವಶ ಕೊಡಬೇಕು.

ಜಾಲಪಳೆಂದನು— ಹೌದು, ಮತ್ತೇನು ? ಚಿನ್ನದ ಕೆಲಸ ಮಾಡುವವ ರೆಲ್ಲರೂ ತಡಮಾಡುವುದಿದೆ. ಆದರೆ ಈ ರೀತಿ ಹಣವನ್ನು ಇಸಕೊಂಡು ಒಡವೆಗೆ ತಿಂಗಳುಗಟ್ಟಲೆ ಕಾಯಿಸುವ ಹವ್ಯಾಸ ಯಾರೂ ಮಾಡಲಿಕ್ಕಿಲ್ಲ.

ರಮಾನಾಥನು ತಲೆ ಕೆರೆದುಕೊಳ್ಳುತ್ತ ಹೇಳಿದನು— ಇನ್ನು ಹತ್ತೇ ದಿನ ತಾಳಿಕೊಳ್ಳಿರಿ. ಅಷ್ಟರಲ್ಲಿ ನಾನವನಿಂದ ರೂಪಾಯಿ ವಸೂಲು ಮಾಡಿ ಬೇರೊಬ್ಬನಿಗೆ ಕೊಟ್ಟಿರುತ್ತೇನೆ.

ರತನ— ನೀವು ನನಗೆ ಆ ಬದ್ಧಾಶನ ಅಂಗಡಿ ಯಾವುದೆಂದು ತೋರಿಸ

ಬಾರದೆ ?

ರಮಾ— ಹೇಳುತ್ತಿದ್ದೇನೆಲ್ಲ. ನಾನು ಇನ್ನು ಹತ್ತೇ ದಿನಗಳಲ್ಲಿ ಬಳೆಗಳು ಸಿದ್ಧವೆಂದು.

ರತನ— ನೀವೇ ಸ್ವಲ್ಪ ಸಡಿಲು ಬಿಟ್ಟಂತೆ ತೋರುವುದು. ಎಲ್ಲೋ ಅವನ ಬಣ್ಣದ ಮಾತುಗಳಿಗೆ ಮರುಳಾಗಿದ್ದೀರಿ. ಒಂದು ಸಲ ಜೋರಾಗಿ ಹೇಳಿ ನೋಡಿ, ಆಮೇಲೆ ಹೀಗೆ ನೆವವನ್ನು ಹೇಳುವ ಧೈರ್ಯ ಬಂದೀತೆ ಅವನಿಗೆ ?

ಅಂತೂ ಆದಿನ ಬಹು ಕಷ್ಟದಿಂದ ರತನಳು ಹೊರಟು ಹೋದಳು. ಅದೇ ದಿನ ಸಂಜೆ ಗಂಗುವು ನೇರವಾಗಿ ಹೇಳಿಬಿಟ್ಟನು. ಅರ್ಧ ಹಣ ಬರದ ಹೊರತು ಬಳೆಗಳು ತಯಾರಾಗುವದಿಲ್ಲ. ಅಷ್ಟೇ ಅಲ್ಲ. ಹಿಂದಿನ ಬಾಕಿಯನ್ನು ಸಲ್ಲಿಸಬೇಕು.

ರಮಾನಾಥನ ಎದೆಗೆ ಗುಂಡು ತಾಗಿದಂತಾಯಿತು; ಅಳೆಗೆ ಕೋಲಿರಿದಂತಾಯಿತು. ಹೇಳಿದನು— ಸ್ವಾಮೀ, ಇದು ಸುಜನರ ಲಕ್ಷಣವಲ್ಲ. ಒಬ್ಬ ಹೆಂಗಸಿನ ಒಡವೆ, ಅವರು ಮುಂಗಡ ರೂಪಾಯಿ ಕೊಟ್ಟಿದ್ದಾರೆ. ನಾನವರಿಗೆ ಹೇಗೆ ಮೊಗ ತೋರಿಸಲಿ ? ಸ್ವಲ್ಪ ಯೋಚಿಸಿ ನೋಡಿ ನನ್ನ ರೂಪಾಯಿಗಳ ಮಟ್ಟಿಗೆ ನೋಟು ಬರೆಯಿಸಿಕೊಳ್ಳಿ. ಏನು ಬೇಕಾದರೂ ಮಾಡಿರಿ.

ಗಂಗು— ನೋಟಿಗೆ ಬೆಲ್ಲ ಹಚ್ಚಿ ನೆಕ್ಕಬೇಕೇನು ? ನಾವು ಎಂಟೆಂಟು ತಿಂಗಳಿಗೆ ಉದ್ರಿ ಕೊಡುವ ಕ್ರಮವಿಲ್ಲ. ಒಂದು ತಿಂಗಳು— ಹೆಚ್ಚಿದರೆ ಎರಡು. ಹೇಗೂ ನೀವು ಶ್ರೀಮಂತರು; ನಿಮಗೆ ಐನೂರು, ಆರುನೂರಂದರೆ ಯಾವ ಲೆಕ್ಕ ? ಬಳೆಗಳು ತಯಾರಾಗಿಯೇ ಇವೆ, ಎಂದಿಟ್ಟುಕೊಳ್ಳಿ.

ರಮಾನಾಥನು ಹಲ್ಲು ಕಡಿಯುತ್ತ ಹೇಳಿದನು— ಹೀಗಿದ್ದ ಪಕ್ಷಕ್ಕೆ ನನಗೆ ಮೊದಲೇ ತಿಳಿಸಬಾರದಿತ್ತೆ ? ಇಷ್ಟರವರೆಗೆ ರೂಪಾಯಿಗಳಿಗೆ ಏನಾದ ರೊಂದು ವ್ಯವಸ್ಥೆ ಮಾಡುತ್ತಿದ್ದೆ.

ಗಂಗು— ನಿಮಗೆ ಇಷ್ಟೊಂದು ಸಣ್ಣ ವಿಸಯವೂ ಅರ್ಥವಾಗುವುದಿಲ್ಲ ವೆಂದು ನನಗೇನು ಗೊತ್ತು ಸ್ವಾಮೀ ?

ರಮಾನಾಥನು ನಿರಾಶನಾಗಿ ಮನೆಗೆ ಹಿಂತೆರಳಿದನು. ಅವನು ಈಗ ಲಾದರೂ ಜಾಲಪಳೊಡನೆ ತನ್ನ ವೃತ್ತಾಂತವನ್ನೆಲ್ಲಾ ಬಿಡಿಸಿ ಹೇಳುತ್ತಿದ್ದರೆ, ಅವಳಿಗೆ ದುಃಖವೆಷ್ಟಾಗುತ್ತಿದ್ದರೂ, ಅಲ್ಲಿಂದಲೆ ಬಳೆಗಳನ್ನು ಕಳಚಿ ಕೊಡುತ್ತಿ

ದ್ದಳು. ಆದರೆ ರಮಾನಾಥನಿಗೆ ಅಷ್ಟು ಸಾಹಸ ಬರಲಿಲ್ಲ. ತನ್ನ ಅರ್ಥಿಕ ದುಸ್ಥಿತಿ ಯ ಕಂತೆಯನ್ನು ಆಕೆಯೆದುರು ಬಿಚ್ಚಿ, ಅವಳ ಕೋಮಲ ಹೃದಯಕ್ಕೆ ಆಘಾತಗೈಯುವುದು ಅವನ ಮನಸ್ಸಿಗೆ ಸ್ವಲ್ಪವೂ ಸೇರದ ಸಂಗತಿ.

ರಮಾನಾಥನಿಗೆ ತಿಂಗಳೊಂದರ ನೂರು ರೂಪಾಯಿ ಸಿಗುತ್ತಿದ್ದು, ಅವನು ಮಿತಿಯಿಂದ ಖರ್ಚು ಮಾಡುತ್ತಿದ್ದರೆ, ಸರಾಫನ ಬಾಕಿ ಸಲ್ಲಿಸಬಹುದಿತ್ತೆಂಬುದರಲ್ಲಿ ಸಂಶಯವೇನೂ ಇರಲಿಲ್ಲ. ಆದರೆ ಆದಾಯದಷ್ಟೇ ವ್ಯಯವೂ ಇರುತ್ತಿತ್ತು. ಕಾಸಿಗೆ ಕಾಸು ಗಂಟು ಹಾಕಿ ಹಣಗೂಡಿಸುವ ಉಪಾಯ ಗೊತ್ತಿರುವುದು ವ್ಯಾಪಾರಿಗಳಿಗೆ. ಬಾಬುಗಳು ರೂಪಾಯಿಗಳನ್ನು ಕಾಸಿಗಿಂತಲೂ ಕಡಿಗಣಿ ಸುವುದು ವಾತ್ಸ.

ರಮಾನಾಥನು ಒಂದು ದಿನ ರಾತ್ರಿ ಮತ್ತೊಮ್ಮೆ ಚಿನಿವಾರ ಕಟ್ಟಿಗೆ ಪ್ರದಕ್ಷಿಣೆಗೆ ಬಂದು ಯಾರನ್ನಾದರೂ ಬಲೆಗೆ ಹಾಕಲು ಹವಣಿಸಿದನು. ಆದರೆ ಎಲ್ಲಿಯೂ ಬೇಳೆ ಬೇಯಲಿಲ್ಲ. ಪೇಟೆಯಲ್ಲಿ ಸಮಾಚಾರಗಳು 'ವಾಯರಲೆಸ್' ಮೂಲಕ ಹರಿಯುತ್ತವೆ.

ರಮಾನಾಥನಿಗೆ ರಾತ್ರಿ ನಿದ್ರೆ ಬರಲಿಲ್ಲ. ಈಗ ಯಾರಾದರೂ ಅವನ ಹತ್ತಿರ ಒಂದು ಸಾವಿರಕ್ಕೆ ನೋಟು ಬರೆಸಿಕೊಂಡು ಐನೂರೇ ಕೊಟ್ಟಿದ್ದರೂ ಅವನ ಅನಂದವು ಮೇರೆ ಮೀರುತ್ತಿತ್ತು. ಆದರೆ ತನ್ನ ಗುರುತು ಪರಿಚಯದ ವರಲ್ಲಿ ಅಂಥವರು ಯಾರೂ ಇದ್ದಂತೆ ತೋರಲಿಲ್ಲ. ಇದ್ದರೂ ಅವರೊಡನೆ ತಾನು ಯಾವ ಮುಖದಿಂದ ಕೇಳಲಿ? ಗಂಗುವಿಗೆ ಸುಮ್ಮನೆ ಹಣ ಕೊಟ್ಟಿ ನಲ್ಲಾ! ಅವನು ವ್ಯಾಜ್ಯಕ್ಕೇನೂ ಹೋಗುತ್ತಿರಲಿಲ್ಲ. ರಮಾನಾಥನು ತನಗೊಂದು ಭಯಂಕರ ರೋಗವು ಅಂಟಿಕೊಂಡರೂ ಬಹಳ ಸಂತೋಷಪಡುತ್ತಿದ್ದನು; ಆದರೆ ನಾವು ಕರೆದಾಗ ಸಾವು ಕೂಡಾ ನಮ್ಮ ಬಳಿ ಸಾರದು. ನಾವು ಸಿದ್ಧರಿಲ್ಲದಿರುವ ಸಮಯ ನೋಡಿಯೇ ಅದು ಮೇಲೆ ಹಾಯುವಷ್ಟೆ! ಹೀಗೆಲ್ಲಾ ಆಲೋಚನೆ ಮಾಡುತ್ತಾ ಹಾಸುಗೆಯಲ್ಲಿ ಹೊರಳುತ್ತಿದ್ದನು. ಜಾಲಪಳಿಗೆ ಎಚ್ಚರವಾಯಿತು. ರಮಾನಾಥನು ನಿದ್ರೆ ಹಿಡಿದವನಂತೆ ಮುಖಕ್ಕೆ ಹೊದಿಕೆಯನ್ನೆಳೆದುಕೊಂಡನು. ಜಾಲಪಳು ಮೆಲ್ಲಗೆ ಹೊದಿಕೆಯನ್ನು ಸರಿಸಿ ಅವನನ್ನು ನೋಡಿದಳು. ಅವನು ಕಣ್ಣು ಮುಚ್ಚಿ ಮಲಗಿದ್ದುದನ್ನು ಕಂಡು ಅದನ್ನೆ ದಿಟ್ಟಿಸಹತ್ತಿದಳು. ಜಾಗರಣೆಗೂ ನಿದ್ರೆಗೂ ಇರುವ ವ್ಯತ್ಯಾಸವು ಬಹಳ ಹೊತ್ತೆ? ಅವಳಿಂದ ಮರೆಯಾಗಲಿಲ್ಲ. ಅವನ ಮೈಯನ್ನು ಮೆಲ್ಲಗೆ ಅಲುಗಿಸಿ

ಕೇಳಿದಳು— ಏನು? ಇಷ್ಟರ ವರೆಗೂ ಜಾಗರಣವೆ?

ರಮಾ— ಏನೋ ಅಪ್ಪಾ, ನಿದ್ರೆಯೇ ಬೀಳಲೊಲ್ಲದು. ಹೀಗೆ ಬಿದ್ದು ಕೊಂಡು ಕೆಲಕಾಲ ಎಲ್ಲಾದರೂ ಪರಸ್ಥಳ ಸಂಚರಿಸಿ ಬರೋಣವೇ, ಎಂದು ಯೋಚಿಸುತ್ತಿದ್ದೆ. ಸ್ವಲ್ಪ ಏನಾದರೂ ಸಂಪಾದನೆಯಾಗುವುದೋ ನೋಡಬೇಕು.

ಜಾಲಪ— ನನ್ನನ್ನು ಕರೆದೊಯ್ಯುವಿರಲ್ಲವೆ?

ರಮಾ— ಪರದೇಶದಲ್ಲಿ ನಿನ್ನನ್ನು ಎಲ್ಲಿಗೆಂದು ಕಟ್ಟಿಕೊಂಡು ಹೋಗಲಿ?

ಜಾಲಪ— ಸರಿ, ಹಾಗಾದರೆ ನಾನೊಬ್ಬಳೇ ಇಲ್ಲಿ ಇದ್ದಂತೆಯೇ ಎಂದೆಣಿಸಿರಿ. ಒಂದು ಕ್ಷಣವೂ ಇಲ್ಲಿರಲಾರೆನು. ಅದಿರಲಿ, ನೀವು ಹೋಗುವುದಾದರೂ ಎಲ್ಲಿಗೆ?

ರಮಾ— ಇನ್ನೂ ನಿಶ್ಚಯ ಮಾಡಲಾಗಲಿಲ್ಲ.

ಜಾಲಪ— ಹಾಗಾದರೆ ನೀವು ನಿಜವಾಗಿಯೂ ನನ್ನನ್ನು ತೊರೆದು ಹೋಗುವಿರಾ? ನಾನಂತೂ ಒಂದು ದಿನವೂ ಇಲ್ಲಿರಲಾರೆ. ನನಗೆ ತಿಳಿಯಿತು, ನೀವು ನನ್ನನ್ನು ಪ್ರೀತಿಸುವುದಿಲ್ಲ. ಎಲ್ಲಾ ಒರಿ ನಟನೆ ಮಾತ್ರ.

ರಮಾ— ಪ್ರಿಯೇ, ನಿನ್ನ ಪ್ರೇಮಪಾಶವೇ ನನ್ನನ್ನಿಲ್ಲಿ ಕಟ್ಟಿಟ್ಟಿರುವುದು. ಇಲ್ಲದೆ ಹೋಗಿದ್ದರೆ ಇಷ್ಟರ ವರೆಗೆ ನಾನೆಲ್ಲಿರುತ್ತಿದ್ದೆನೋ ಏನೋ?

ಜಾಲಪ— ಸುಳ್ಳು ಸುಳ್ಳೇ ಹೇಳುತ್ತಿದ್ದೀರಿ. ನನ್ನ ಮೇಲೆ ನಿಮಗೆ ನಿಜವಾದ ಪ್ರೇಮವಿದ್ದಿದ್ದರೆ ನೀವು ನನ್ನಲ್ಲಿ ಮುಚ್ಚುಮರೆ ಮಾಡುತ್ತಿದ್ದಿರಾ? ನೀವು ನಿಮ್ಮ ಮನಸ್ಸಿನ ಆಳದಲ್ಲಿ ಅಡಗಿರುವ ಯಾವುದೋ ಒಂದು ವಿಷಯವನ್ನು ಬಹು ದಿನಗಳಿಂದ ನನ್ನ ಕಣ್ಣಿಗೆ ಬೀಳದಂತೆ ಅಡಗಿಸುವಂತೆ ತೋರುವುದು. ಬಹು ದಿನಗಳಿಂದ ನೀವು ಚಿಂತೆಯಲ್ಲಿ ಮುಳುಗಿರುವುದನ್ನು ನೋಡುತ್ತಿದ್ದೇನೆ. ನನ್ನೊಡನೆ ಹೇಳಬಾರದೆ? ನಂಬುಗೆಯಿಲ್ಲದಲ್ಲಿ ಪ್ರೇಮವಿರುವುದೆ?

ರಮಾ— ಇದು ನಿನ್ನ ಭ್ರಮೆ, ಜಾಲಪಾ, ನಿನ್ನಲ್ಲಿ ನಾನು ಮುಚ್ಚುಮರೆ ಮಾಡಲೇ ಇಲ್ಲವಲ್ಲಾ?

ಜಾಲಪ— ಹಾಗಾದರೆ ನೀವು ನನ್ನನ್ನು ಹೃದಯದಿಂದ ಪ್ರೀತಿಸುತ್ತಿರುವಿರಾ?

ರಮಾ— ಅದನ್ನು ಬಾಯಿಯಿಂದ ಹೇಳಬೇಕೆ?

ಜಾಲಪ— ಸರಿ, ಈಗ ನಾನೊಂದು ಪ್ರಶ್ನೆ ಕೇಳುತ್ತೇನೆ. ಜಾಗರೂಕ

ರಾಗಿರಿ. ನೀವು ನನ್ನನ್ನು ಏಕೆ ಪ್ರೇಮಿಸುತ್ತಿರುವಿರಿ? ನನ್ನಾಣೆ, ಸತ್ಯ ಹೇಳಿ.

ರಮಾ— ನಿನ್ನ ಪ್ರಶ್ನೆಯು ವಿಚಿತ್ರವಾಗಿದೆ. ನಾನು ನಿನ್ನೊಡನೆ ಇದೇ ಪ್ರಶ್ನೆಯನ್ನು ಕೇಳಿದರೆ ನೀನೇನು ಉತ್ತರ ಕೊಡುವೆ?

ಜಾಲಪ— ಸರಿಯಾದ ಉತ್ತರವು ನನ್ನ ಬಳಿಯಿದೆ.

ರಮಾ— ಅದೇನು? ಹೇಳು.

ಜಾಲಪ— ನೀವು ಹೇಳಿದರೆ ನಾನೂ ಹೇಳುವೆನು.

ರಮಾ— ನನಗೆ ಗೊತ್ತೇ ಇಲ್ಲ. ನೀನು ನನ್ನ ರೋಮರೋಮಗಳಲ್ಲಿ ವ್ಯಾಪಿಸಿರುತ್ತಿ ಎಂಬುದು ನನಗೆ ಗೊತ್ತು.

ಜಾಲಪ— ಆಲೋಚಿಸಿ ಉತ್ತರ ಕೊಡಿ. ನಾನು ಆದರ್ಶ ಪತ್ನಿಯಲ್ಲ ವೆಂದು ನನಗೆ ಚೆನ್ನಾಗಿ ಗೊತ್ತಿದೆ. ಪತಿಸೇವೆಯೆಂಬುದನ್ನು ನಾನಿದುತನಕ ಹೆಸರಿಗಾದರೂ ಮಾಡಿಲ್ಲ. ದೇವರ ದಯೆಯಿಂದ ನಿಮಗಿದುವರೆಗೆ ಕಷ್ಟಗಳನ್ನು ಸಹಿಸುವ ಅಗತ್ಯವೇ ಬೀಳಲಿಲ್ಲ. ಮನೆವಾರ್ತೆಯ ಯಾವ ಕೆಲಸವನ್ನೂ ನಾನರಿಯೆ. ನಾನು ಕಲಿತುದೇನಿದೆಯೋ ಅದೆಲ್ಲಾ ಇಲ್ಲಿಯೇ ಸರಿ. ಅಂದ ಮೇಲೆ ನಿಮಗೆ ನನ್ನ ಮೇಲೆ ಏಕೆ ಪ್ರೇಮವಿದ್ದೀತು? ಮಾತು-ಕತೆಯಲ್ಲಿ ನಿಪುಣಳಲ್ಲ; ರೂಪ-ಬರೆಹಗಳಲ್ಲಿಯೂ ಹೇಳಿಕೊಳ್ಳುವಷ್ಟೇನೂ ನನ್ನಲ್ಲಿಲ್ಲ. ನಾನು ಹೀಗೇಕೆ ಪ್ರಶ್ನಿಸುತ್ತಿರುವೆನೆಂಬುದರ ಕಾರಣವೇನೆಂದು ನಿಮಗೆ ಗೊತ್ತಿದೆಯೋ?

ರಮಾ— ನನಗೇನೂ ತಿಳಿಯದು.

ಜಾಲಪ— ನಿಮ್ಮ ಪ್ರೇಮವನ್ನು ಸ್ಥಾಯಿಯಾಗಿ ಮಾಡಲೆಂದೇ ಇವೆಲ್ಲಾ ಪ್ರಶ್ನೆಗಳನ್ನು ಕೇಳುತ್ತಿರುವೆನು.

ರಮಾ— ಸಹಜವಾಗಿ ಹೇಳುತ್ತೇನೆ, ಜಾಲಪಾ ನನಗೇನೂ ಅರಿಯದು. ನಿನ್ನಲ್ಲಿ ಏನಾದರೂ ಕೊರತೆಯಿದೆ, ದೋಷವಿದೆ ಎಂಬ ಮಾತು ನನ್ನ ತಿಳಿವಿಗೆ ಇಂದಿನ ವರೆಗೂ ಬರಲಿಲ್ಲ; ಆದರೆ ನೀನು ನನ್ನಲ್ಲಿ ಯಾವ ವಿಷಯವನ್ನು ಕಂಡಿರುವೆ ಹೇಳು. ನನ್ನ ಹತ್ತಿರ ಹಣವಿಲ್ಲ. ರೂಪವಿಲ್ಲ. ವಿದ್ಯೆಯಿಲ್ಲ. ಏನೇನೂ ಇಲ್ಲ.

ಜಾಲಪ— ಹೇಳಿಬಿಡಲೆ? ನಾನು ನಿಮ್ಮ ಸಜ್ಜನತೆಯ ಮೇಲೆ ಮೋಹಿತಳಾಗಿದ್ದೇನೆ. ಇನ್ನು ನಿಮ್ಮ ಹತ್ತಿರ ಏನನ್ನು ಬಚ್ಚಿಡಲಿ? ನಾನು ಇಲ್ಲಿಗೆ ಬಂದ ಮೊದಲಲ್ಲಿ ಯಾವುದಾದರೂ ಕೆಲಸ ಮಾಡುವಾಗ ನಿಮಗದು ಇಷ್ಟ

ವಾಗುತ್ತದೆಯೆ ಇಲ್ಲವೇ, ಎಂದು ಯೋಚಿಸುತ್ತಿದ್ದೆ. ನಿಮ್ಮ ಬದಲು ಬೇರೆ ಯಾರನ್ನಾದರೂ ವಿವಾಹವಾಗಿದ್ದರೂ ಅವನಲ್ಲಿ ಹೀಗೆಯೇ ವರ್ತಿಸುತ್ತಿದ್ದೆ. ಇದು ಪತಿ-ಪತ್ನಿಯರ ಕ್ರಮಾಗತ ಸಂಬಂಧ. ಆದರೆ ಈಗ ನಾನು ನಿಮ್ಮನ್ನು ಸಾಕ್ಷಾತ್ ಗೋಪಿಯರ ಕೃಷ್ಣನೊಡನೆಯೂ ಬದಲಿಸಲಾರೆನು. ಆದರೆ ನಿಮ್ಮ ಹೃದಯದಲ್ಲಿ ಈಗಲೂ ಕಳ್ಳನಿದ್ದಾನೆ. ಆದರೆ ಈಗಲೂ ನೀವು ನನಗೆ ಗೊತ್ತಾಗ ಬಾರದೆಂದು ಹಲಕೆಲವು ವಿಷಯಗಳನ್ನು ಮರೆಮಾಜುತ್ತಿದ್ದೀರಿ.

ರಮಾ— ಇದು ಸುಮ್ಮನೆ ನಿನಗೆ ಸಂದೇಹವು ಮಾತ್ರ ಜಾಲಪಾ, ನಾನು ನನ್ನ ಗೆಳೆಯರೊಡನೆಯೂ ಕಠಿನತೆಯಿಂದ ವರ್ತಿಸುವುದಿಲ್ಲ. ನೀನಂತೂ ನನ್ನ ಹೃದಯೇಶ್ವರಿ.

ಜಾಲಪ— ನನ್ನ ಮುಖ ನೋಡಿ ಹೇಳಿರಿ. ನೆಲ ನೋಡಿ ಹೇಳುವುದು ಗಂಡಸರಿಗೆ ತಕ್ಕುದಲ್ಲ.

ರಮಾನಾಥನಿಗೆ ಒಂದು ಬಾರಿ ತನ್ನ ಕತೆಯನ್ನೆಲ್ಲಾ ಇವಳೊಡನೆ ಹೇಳಿ ಬಿಡಲೇ, ಎಂದು ತೋರಿತು; ಆದರೆ ವಿದ್ಯಾಗೌರವನು ಅವನ ನಾಲಿಗೆಯನ್ನು ಬಿಗಿಹಿಡಿಯಿತು.

ಜಾಲಪಳು 'ಸರಾಫನ ಹಣ ಸಲ್ಲಿಸುತ್ತಿದ್ದೀರಲ್ಲಾ,' ಎಂದು ಕೇಳಿದಾಗ ರಮಾನಾಥನು ಅಲ್ಪ ಸ್ವಲ್ಪ ಪ್ರತಿತಿಂಗಳು ಕೊಡುತ್ತಾ ಬರುತ್ತಿದ್ದೇನೆಂದು ಹೇಳುತ್ತಿದ್ದನು; ಆದರೆ ಇಂದು ರಮಾನಾಥನ ದುರ್ಬಲತೆಯನ್ನು ಕಂಡು ಆಕೆಯ ಮನಸ್ಸಿನಲ್ಲಿ ಸಂದೇಹ ಉಂಟಾಯಿತು. ಆ ಸಂದೇಹವನ್ನು ಅವಳು ನಾಶಗೊಳಿಸಲೆಂದಿದ್ದಳು. ತುಸು ಹೊತ್ತಿನಲ್ಲಿ ಕೇಳಿದಳು— ಸರಾಫನ ಹಣ ವೆಲ್ಲಾ ಇಷ್ಟು ಹೊತ್ತಿನಲ್ಲಿ ತೀರಲಿಕ್ಕಿಲ್ಲ.

ರಮಾ— ಸ್ವಲ್ಪ ಏನೋ ಬಾಕಿಯಿದೆ, ಅಷ್ಟೆ.

ಜಾಲಪ— ಎಷ್ಟಿರಬಹುದು? ಅದಕ್ಕೇನಾದರೂ ಲೆಕ್ಕ, ಸಕ್ಕ ಇಟ್ಟಿದ್ದೀರಾ ?

ರಮಾ— ಹಾಂ, ಮತ್ತೆ ಇಡದೆ? ಏಳುನೂರಕ್ಕೆ ಕಡಮೆಯೇ ಆದೀತು.

ಜಾಲಪ— ಅದು ಹೌದಾದರೆ ಒಂದು ದೊಡ್ಡ ಹೊರೆಯೇ ಇಳಿದಂತಾಯಿತು. ನೀವು ಎಲ್ಲಾದರೂ ರತನಳ ಹಣವನ್ನು ಕೊಟ್ಟಿಲ್ಲವಷ್ಟೆ ?

ಜಾಲಪಳು ಆ ಪ್ರಶ್ನೆಯನ್ನೆಲ್ಲಿ ಕೇಳಿ ಬಿಡುವಳೋ, ಎಂದು ರಮಾನಾಥನ ಎದೆಯು ನಡಗುತ್ತಿತ್ತು. ಅಂತೂ ಅವಳ ಬಾಯಿಯಿಂದ ಅದು

ಬಂತೇ ಬಂತು. ಆಗಲಾದರೂ ರಮಾನಾಥನು ಎದೆಗಾರಿಕೆಯಿಂದ ನಿಜವಾದ ಸಂಗತಿಯನ್ನೊಪ್ಪಿಸಿಕೊಂಡಿದ್ದರೆ, ಅವನ ಸಂಕಟಗಳೆಲ್ಲಾ ಬಲುಮಟ್ಟಿಗೆ ನಿವಾರಣೆಯಾಗುತ್ತಿದ್ದುವು. ಜಾಲಪಳು ಒಂದು ಕ್ಷಣ ಸ್ತಬ್ಧಳಾಗಿಬಿಡುತ್ತಿದ್ದಳು ನಿಜ. ಕ್ರೋಧ ನಿರಾಶೆಗಳ ಆವೇಶದಲ್ಲಿ, ನಾಲ್ಕೈಂಟು ಕಟ್ಟುಶಬ್ದಗಳನ್ನು ಹೇಳುತ್ತಿದ್ದಳು. ಆದರೆ ಅಮೇಲೆ ಶಾಂತಳಾಗದಿರುತ್ತಿದ್ದಳೆ? ಮತ್ತೆ ಇಬ್ಬರೂ ಸೇರಿ ಏನಾದರೊಂದು ದಾರಿಯನ್ನು ಹುಡುಕಬಹುದಿತ್ತು. ರತನಳ ಹತ್ತಿರ ಜಾಲಪಳು ಈ ಗುಟ್ಟನ್ನು ಹೇಳಿದರೆ ಅವಳೂ ಒಪ್ಪದಿರುತ್ತಿದ್ದಿಲ್ಲ. ಆದರೆ ಅಯ್ಯೋ, ಆತ್ಮಗೌರವವೆ! ಜಾಲಪಳ ಮಾತುಗಳು ತನ್ನ ಮೇಲೆ ನಿಷ್ಕರ ಪ್ರವಾಹ ಮಾಡಿದುವೆಂಬಂತೆ ರಮಾನಾಥನು ತನ್ನ ಮುಖವನ್ನು ಸೊಟ್ಟು ಮಾಡಿಕೊಂಡು ಹೇಳಿದನು—ರತನಳ ರೂಪಾಯಿಯನ್ನೇಕೆ ಕೊಡಬೇಕು? ಬೇಕೆಂದಿದ್ದರೆ, ಇಲ್ಲೆ ನಿಂತಲ್ಲಿಯೆ ಎರಡು-ಮೂರು ಸಾವಿರ ರೂಪಾಯಿಗಳ ಒಡವೆಗಳನ್ನು ತರಿಸಬಲ್ಲೆನು. ಆ ಸೊನ್ನಗಾರರ ಸ್ವಭಾವವೇ ತಡಮಾಡುವಂತ ಹದು. ಇಷ್ಟೇ ಅಲ್ಲದೆ ಬೇರೇನೂ ಅಲ್ಲ. ಇನ್ನು ಹತ್ತು ದಿನಗಳಲ್ಲಿ ಬಳಿಗಳನ್ನು ಇಲ್ಲವೇ ರೂಪಾಯಿಗಳನ್ನು ತಂದೇ ತರುವೆ. ಆದರೆ ನಿನಗೀ ಸಂದೇಹವು ಏತಕ್ಕಾಗಿ ಉಂಟಾಯಿತು? ಅವಳು ಕೊಟ್ಟ ಹಣವನ್ನು ನಾನು ನನ್ನ ಖರ್ಚಿಗೆ ಉಪಯೋಗಿಸುವೆನೆ?

ಜಾಲಪ— ಹಾಗೇನೂ ಇಲ್ಲ. ಸುಮ್ಮನೆ ಕೇಳಿದೆನು, ಅಷ್ಟೆ.

ಜಾಲಪಳಿಗೆ ತುಸು ಹೊತ್ತಿನಲ್ಲಿ ನಿದ್ದೆ ಹತ್ತಿತು; ಆದರೆ ರಮಾನಾಥನ ತಲೆಯಲ್ಲಿ ರೂಪಾಯಿಗಳನ್ನೆಲ್ಲಿಂದ ತರುವುದೆಂಬ ವಿಚಾರವು ಸುಳಿಯುತ್ತಲೇ ಇತ್ತು. ರಮೇಶಬಾಬುಗಳ ಹತ್ತಿರ ಪ್ರಸ್ತಾಪಿಸಿದರೆ ಯಾರ ಕಡೆಯಿಂದ ಲಾದರೂ ತೆಗೆಸಿ ಕೊಟ್ಟಾರು. ಆದರೆ ಅವರ ಹತ್ತಿರ ಹೇಳುವ ಧೈರ್ಯ ಯಾರಿಗಿದೆ?

ಅವನು ಮುಂಜಾನೆ ಉಪಹಾರವನ್ನು ಮುಗಿಸಿ ಆಫೀಸಿಗೆ ಹೊರಟನು. ಅಲ್ಲಿ ಏನಾದರೂ ಏರ್ಪಾಡಾದೀತೆಂದವನ ಎಣಿಕೆ. ಯಾರು ಏರ್ಪಾಡು ಮಾಡುವವರು ಎಂಬ ಯೋಚನೆ ಅವನಿಗಿಲ್ಲ. ವೈದ್ಯನ ಬಳಿಗೆ ಹೋಗುವ ರೋಗಿಗೆ ತಾನು ಸ್ವಸ್ಥವಾಗುವೆನೋ ಇಲ್ಲವೋ ಎಂಬುದು ತಿಳಿದಿರುವುದೆ? ರಮಾನಾಥನು ಲೆಕ್ಕದ ಪಟ್ಟಿಯನ್ನು ತೆರೆದು ನೋಡಿದನು; ಬಹಳ ದಿನಗಳಿಂದ ಲೆಕ್ಕವನ್ನೊಪ್ಪಿಸಿ ರಲಿಲ್ಲ. ಕೂಡಿಸಿ ನೋಡಿದನು. ಎರಡೂವರೆ ಸಾವಿರ. ಎರಡೂವರೆಯ ಬದಲು

ಎರಡೆಂದೇ ಬರೆದರೇನಾಗುವುದೆಂದು ಒಮ್ಮೆ ತೋಚಿತು. ರಶೀದಿಯನ್ನೆಲ್ಲಾ ಪರೀಕ್ಷಿಸಿ ಯಾರು ನೋಡುತ್ತಾರೆ? ಕಳವು ಪತ್ತೆಯಾದರೂ ಲೆಕ್ಕದಲ್ಲಿ ಹೆಚ್ಚು ಕಡಿಮೆಯಾಯಿತೆಂದು ಹೇಳಬಹುದು. ಆದರೆ ಅವನು ಈ ವಿಚಾರವನ್ನು ಬಹಳ ಹೊತ್ತು ತಲೆಯಲ್ಲಿ ಇರಗೊಡಲಿಲ್ಲ. ಬುದ್ಧಿಯು ಚಂಚಲವಾಗಬಹುದೆಂಬ ಭೀತಿಯಿಂದ ಆ ಅಂಕಗಳನ್ನು ಶಾಯಿಯಿಂದ ತಿದ್ದಿ, ಪುಸ್ತಕವನ್ನು ಪೆಟ್ಟಿಗೆ ಯೊಳಗಿರಿಸಿದನು.

ಅಲ್ಲೊಂದು ಇಲ್ಲೊಂದು ಗಾಡಿಗಳು ಬರಲಾರಂಭಿಸಿದುವು. ಇವೊತ್ತು ಬಾಬುಗಳು ಅಲ್ಲೇ ಇರುವುದನ್ನು ಕಂಡು ಗಾಡಿಯವರು ಬೇಗಬೇಗನೆ ತಮ್ಮ ಸುಂಕವನ್ನೊಪ್ಪಿಸಿ ಹೋಗಬೇಕೆಂದು ನಿಶ್ಚಯಿಸಿದರು. ರಮಾನಾಥನು ತಾನು ತೋರಿಸಿದ ಕೃಪೆಗಾಗಿ, ಅವರಿಂದ, ಎಂದಿಗಿಂತ ಇಮ್ಮಡಿ ದಸ್ತೂರಿಯನ್ನೇ ವಸೂಲ ಮಾಡಿದನು. ಗಾಡಿಯವರಿಗೂ ಅವನ್ನು ಕೊಡುವುದಕ್ಕೆ ಆಕ್ಷೇಪವಿರಲಿಲ್ಲ. ಇಲ್ಲಿ ಕಾಡುತ್ತಾ ಕೂತರೆ ಅಲ್ಲಿ ಅಂಗಡಿಗಳು ಹತ್ತು-ಹನ್ನೊಂದು ಗಂಟೆಗೇ ಮುಚ್ಚುವುವು. ಮತ್ತೆ ಮಾರನೆಯ ದಿನದ ವರೆಗೆ ಕಾಲಕ್ಷೇಪ ಮಾಡಬೇಕಲ್ಲವೇ? ಅದುದರಿಂದ ಎಂಟು-ಹತ್ತು ರೂಪಾಯಿಗಳ ನಷ್ಟಕ್ಕೆ ಅವರು ಸೊಪ್ಪು ಹಾಕುತ್ತಿದ್ದಿಲ್ಲ. ರಮಾನಾಥನಿಗೆ ಇಂದು ಹೊಸತೊಂದು ವಿಷಯದ ಅರಿವಾಯಿತು. ಮನೆಯಲ್ಲಿ ಸುಮ್ಮನೆ ಕಾಲಹರಣ ಮಾಡುವುದಕ್ಕಿಂತ ಇಲ್ಲಿಗೆ ಸ್ವಲ್ಪ ಬೇಗ ಬಂದು, ದಿನವೂ ಹತ್ತಿಪ್ಪತ್ತು ರೂಪಾಯಿಗಳನ್ನು ಸಂಪಾದಿಸಬಹುದೆಂದು ಅವನ ಮನಸ್ಸು ಹಿಗ್ಗಿತು. ದಿನಂಪ್ರತಿ ಹೀಗೆ ಹತ್ತು-ಹವಿನೈದು ಸಿಗದಿದ್ದರೂ, ಐದು-ಆರಕ್ಕೆ ಮೋಸವಿಲ್ಲ. ಐದಾರೇ ಸಿಕ್ಕಿದರೂ ಇನ್ನು ಐದಾರು ತಿಂಗಳಲ್ಲಿ ಸಾಲವೆಲ್ಲ 'ಫೈಸಲ್!' ಪೆಟ್ಟಿಗೆಯನ್ನು ತೆರೆದು ಈ ಹೊಸ ರಕಮನ್ನು ರಿಜಿಸ್ಟ್ರಿಯಲ್ಲಿ ಬರೆದಿಟ್ಟನು. ಈಗವನಿಗೆ ರಿಜಿಸ್ಟ್ರಿಯಲ್ಲಿ ಹೆಚ್ಚುಕಡಿಮೆ ಮಾಡುವುದು ಭಯಂಕರವೆಂದು ತೋರಲಿಲ್ಲ. ಸೈನ್ಯಕ್ಕೆ ಸೇರಿದಾತನು ಬಂದೂಕಿನ ಸಪ್ಪಳವನ್ನು ಕೇಳಿದೊಡನೆ ಬೆದರುತ್ತಿದ್ದರೂ, ಕೆಲ ಸಮಯ ಕಳೆದರೆ ಗುಂಡಿನ ಸುರಿ ಮಳೆಗೂ ಅವನು ಭಯಪಡುವುದಿಲ್ಲ.

ರಮಾನಾಥನು ಊಟಕ್ಕೆ ಹೊರಡುವ ಹೊತ್ತಿಗೆ ಸರಿಯಾಗಿ ವ್ಯಾಪಾರಿಯೊಬ್ಬನು ತನ್ನ ಸಾಮಾನು ಸಮೇತನಾಗಿ ಬಂದನು. ಊಟ ಮಾಡಿ ಬಂದ ಮೇಲೆ ಎಲ್ಲ ಕೆಲಸವನ್ನು ಮಾಡುವೆನೆಂದು ರಮಾನಾಥನು ಹೇಳಿದನು. ವ್ಯಾಪಾರಿಯು ಒತ್ತಾಯ ಮಾಡಹತ್ತಿದನು. ಅಂತೂ ಕಡೆಗೆ ಹತ್ತು ರೂಪಾಯಿ

ಯೆಂದು ನಿಶ್ಚಯವಾಯಿತು. ರಮಾನಾಥನು ಸುಂಕ ತೆಗೆದುಕೊಂಡು ತನಗೆ ಸಲ್ಲತಕ್ಕ ಹತ್ತು ರೂಪಾಯಿಗಳ ಕಾಣಿಕೆಯನ್ನು ಕೆಸೆಗೆ ಹಾಕಿಕೊಂಡು ಮನೆಗೆ ಹೊರಟನು. ಎರಡು-ಎರಡೂವರೆ ತಾಸುಗಳಲ್ಲಿ ಇಪ್ಪತ್ತೈದು ರೂಪಾಯಿಗಳನ್ನು ಸಂಪಾದಿಸಿದಂತಾಯಿತು, ಇದೇ ಸರಾಸರಿ ಒಂದು ತಿಂಗಳ ವರೆಗೆ ನಿಂತಿತೆಂದರೆ ದುಸ್ತರವಾದ ನದಿಯನ್ನು ದಾಟಿಯಾಗುವುದು. ಹತ್ತು ದಿನಗಳ ಮಟ್ಟಿಗೆ ಇದೇ ತೇಜಿಯು ನಿಂತರೆ ಸಾಕು; ರತನಳಿಂದ ಮುಖ ವರೆಯಿಸಿಕೊಳ್ಳುವ ಪ್ರಸಂಗವು ತೊಲಗಿ ಹೋಗುವುದು.

೧೨

ಒಂಬತ್ತು ದಿನಗಳು ಸರಿದವು. ರಮಾನಾಥನು ದಿನಾಲೂ ಬೆಳಿಗ್ಗೆ ಎದ್ದು ಹೊರಟು ಹೋದವನು, ದೀಪ ಹಚ್ಚಿದ ಮೇಲೆಯೇ ಮನೆಗೆ ಮರಳುವನು. ಮಧ್ಯಾಹ್ನ ಊಟಕ್ಕೂ ಮನೆಗೆ ಮರಳುತ್ತಿದ್ದಿಲ್ಲ. ದಿನವೂ ಏನಾದ ರೊಂದು ದೊಡ್ಡ ಬೇಟೆಯು ಸಿಗುವದೆಂಬ ಆಸೆಯನ್ನಿಟ್ಟುಕೊಂಡು ಕುಳ್ಳಿರುತ್ತಿದ್ದನು. ಅದರೂ ಅವನು ನೂರು ರೂಪಾಯಿಗಳನ್ನು ಈ ಒಂಬತ್ತು ದಿನಗಳಲ್ಲಿ ಗಳಿಸಿದ್ದು ಕಡಿಮೆ ಕೀರ್ತಿಯ ಮಾತಲ್ಲವಷ್ಟೆ! ನಾಳೆ ರತನಳು ಬಂದು ಬಳೆ ಕೇಳುವಳು. ಆಗವಳಿಗೆ ಉತ್ತರವೇನೆಂದು ಕೊಡಲಿ? ಇನ್ನೊಂದು ತಿಂಗಳು ಅವಳು ತಡೆಯಲಾರಳೆ? ಅಷ್ಟು ಕಾಲ ಅವಳು ಸುಮ್ಮನಿದ್ದರೆ, ಅವನು ಋಣಮುಕ್ತನಾಗುವನು. ಏನಾದರೂ ನುಣ್ಣನೆಯ ಬಣ್ಣದ ಮಾತುಗಳನ್ನಾಡಿ ಅವಳನ್ನು ಒಪ್ಪಿಸುವೆನೆಂದು ಅವನು ನಿರ್ಧರಿಸಿದನು. ಅದಕ್ಕೂ ಕೇಳದಿದ್ದರೆ ಸರಾಫನು ರೂಪಾಯಿ ಹಿಂದೆ ಕೊಡಲೊಪ್ಪುವುದಿಲ್ಲವೆಂದು ಹೇಳಿದರಾಯಿತು.

ಶ್ರಾವಣದ ದಿನಗಳವು. ಕತ್ತಲಾಗಿದ್ದಿತು, ಅಷ್ಟರಲ್ಲಿ ರತನಳು ಬಂದು ಬಿಟ್ಟಳು. ಅವಳ ಮುಖಮುದ್ರೆಯು ಜಗಳಕ್ಕೆ ಸಿದ್ಧವಾಗಿಯೇ ಬಂದವಳಂತಿತ್ತು.

ಜಾಲಪಳು ಹೇಳಿದಳು— ನೀನು ಬಂದುದು ಚೆನ್ನಾಯಿತು. ಇಂದು ನಾನೂ ನಿನ್ನೊಡನೆ ಅಡ್ಡಾಡಲು ಬರುವೆನು. ಇವರಿಗೆ ಈಗ ಕೆಲಸದ ಹೊರೆಯ ದೆಸೆಯಿಂದ ತಲೆಯೆತ್ತುವುದಕ್ಕೂ ಅವಕಾಶವಿಲ್ಲ.

ರತನಳು ನಿಷ್ಕರತೆಯಿಂದ ಹೇಳಿದಳು— ನನಗೆ ಇವೊತ್ತು ಬೇಗನೇ ಮನೆಗೆ ಹೋಗಬೇಕಾಗಿದೆ. ಇವರಿಗೆ ಮೊನ್ನೆಯ ನೆನಪು ಹುಟ್ಟಿಸುವುದಕ್ಕಿಂದು

ಬಂದಿರುವೆನು.

ರಮಾನಾಥನು ಆಕೆಯ ಇಳಿಮೋರೆಯನ್ನು ಕಂಡು ಬಹಳ ಬೆದರಿದನು. ಹೇಗಾದರೂ ಅವಳನ್ನು ಸಂತೋಷಪಡಿಸಬೇಕೆಂದೆಣಿಸಿ ಬಹಳ ತತ್ಪರತೆಯಿಂದ ಹೇಳಿದನು— ಹೌದವ್ವಾ, ನೆನಪಿದೆ; ಚೆನ್ನಾಗಿ ನೆನಪಿದೆ. ಈಗ ಆ ಸರಾಫನ ಅಂಗಡಿಯಿಂದಲೇ ಬರುತ್ತಿದ್ದೇನೆ. ದಿನಾಲೂ ಬೆಳಗ್ಗೆ ಸಂಜೆ ಅವನ ಅಂಗಡಿಯಲ್ಲಿ ಹಾಜರು ಒಪ್ಪಿಸಿ ಬರುತ್ತಿದ್ದೇನೆ. ಆದರೆ ಈ ಒಡವೆಗಳಿಗೆ ಎಷ್ಟು ಸಮಯ ತಾಗುತ್ತದಂತೀರಿ? ನಾವು ಕೊಡುವ ಹಣ ಅದರ ಕೆಲಸಕ್ಕೆ ಸಾಲದು. ಇಬ್ಬರು ಹಿಡಿದಿದ್ದಾರೆ. ಇನ್ನೊಂದು ತಿಂಗಳಲ್ಲಿ ತಯಾರಾಗುವುದು. ನೀವು ಏನು ಬೇಕಾದರೂ ಹೇಳಿ, ಕೆಲಸ ಬಹಳ ನಾಜೂಕು.

ಆದರೆ ರತನಳು ಸ್ವಲ್ಪವೂ ಕರಗಲಿಲ್ಲ. ಸಿಡುಕಿನಿಂದ ಹೇಳಿದಳು— ಚೆನ್ನಾಯಿತು ! ಇನ್ನು ಒಂದು ತಿಂಗಳು ಬೇಕೆ? ಮೂರು ತಿಂಗಳಲ್ಲೂ ಮುಗಿಯದ ಕೆಲಸವೇ? ನೀವು ಅವನೊಡನೆ ನನ್ನ ರೂಪಾಯಿ ಹಿಂದೆ ಕೊಡುವಂತೆ ಹೇಳಿರಿ. ಆಶೆಯ ಬಳೆಗಳನ್ನು ಅಪ್ಸರೆಯರು ಕೊಡುತ್ತಿರಬಹುದು. ನಮಗದು ಬೇಡ.

ರಮಾ—ಒಂದು ತಿಂಗಳಲ್ಲಿ, ಅದಕ್ಕೂ ಶೀಘ್ರದಲ್ಲಿ ಮಾಡಿಸಿಕೊಡುವೆನು. ಒಂದು ತಿಂಗಳೆಂದು ಅಂದಾಜಿಗೆ ಹೇಳಿದ್ದೇನೆ.

ರತನ— ನನಗೆ ಬಳೆಯೇ ಬೇಡವೆಂದೆನಲ್ಲ? ನನ್ನ ರೂಪಾಯಿಗಳನ್ನು ಹಿಂದೆ ತನ್ನಿರಿ. ನಾನು ಕೂಡಾ ಚೆನ್ನದ ಕೆಲಸದವರನ್ನು ಕಂಡಿದ್ದೇನೆ. ನಿಮ್ಮ ದಯೆಯಿದ್ದರೆ ಈಗಲೂ ನನ್ನ ಹತ್ತಿರ ಮೂರು ಜತೆ ಬಳೆಗಳು ಬಿದ್ದು ಕೊಂಡಿರುವುದನ್ನು ತೋರಿಸಬಲ್ಲೆ. ಇಂತಹ ವಂಚನೆಯನ್ನು ಮಾತ್ರ ಎಲ್ಲಿಯೂ ನೋಡಲಿಲ್ಲ

ವಂಚನೆಯೆಂಬ ಶಬ್ದವನ್ನು ಕೇಳಿ ರಮಾನಾಥನಿಗೆ ಮರ್ಮಾಘಾತವಾದಂತಾಯಿತು. ಹೇಳಿದನು— ವಂಚನೆಯಲ್ಲ. ನನ್ನ ಮೂರ್ಖತನವೆನ್ನಿರಿ. ಹೀಗಾಗುವುದೆಂದು ಗೊತ್ತಿದ್ದರೆ ನನ್ನ ಪ್ರಾಣವನ್ನು ಸಂಕಟಕ್ಕೆ ಒಡ್ಡುತ್ತಿದ್ದೇನೆ? ಅವನು ಸಂತೋಷಪಟ್ಟು ಒಡವೆಗಳನ್ನು ಆದಷ್ಟು ಬೇಗನೆ ಮಾಡಿ ಕೊಟ್ಟು ನೆಂದು ಬಗೆದು ಹಣವನ್ನು ಮುಂಗಡ ತಿತ್ತೆನು. ನೀವು ಈಗ ರೂಪಾಯಿ ಬೇಕೆನ್ನುತ್ತೀರಿ. ಅವನು ಕೊಡಲು ಒಪ್ಪುವುದಿಲ್ಲ.

ರತನಳು ತೀವ್ರ ನೇತ್ರಗಳಿಂದ ಹೇಳಿದಳು— ಏನು, ರೂಪಾಯಿಗಳನ್ನು

ಹಿಂದೆ ಕೊಡಲೊಪ್ಪುವುದಿಲ್ಲವೆ? ಕಾರಣ?

ರಮಾ— ನಿಮಗಾಗಿ ಮಾಡಿದ ವಸ್ತುಗಳನ್ನು ಅವನು ಎಲ್ಲಿಗೆಂದು ಮಾರುತ್ತಾ ತಿರುಗಬೇಕು? ಅದು ಮಾರಿ ಹೋಗಬೇಕಾದರೆ ಒಂದು ವರ್ಷ ತಗಲಿದರೂ ತಗಲೀತು. ಒಬ್ಬರು ಮೆಚ್ಚಿದುದು ಎಲ್ಲರ ಮನಸ್ಸಿಗೂ ಹಿಡಿಯ ಬೇಕೆಂದೇನೂ ಇಲ್ಲವಷ್ಟೆ?

ರತನಳು ಹುಬ್ಬುಗಂಟಿಕ್ಕಿ ಹೇಳಿದಳು— ಅದು ನನಗೆ ಗೊತ್ತಿಲ್ಲ. ತಡ ಮಾಡಿದವನು ಅವನೇ ದಂಡವನ್ನು ಭೋಗಿಸಲಿ. ನಾಳೆ ನನಗೆ ಒಂದೇ ಬಳೆಗಳನ್ನು, ಇಲ್ಲವೇ ರೂಪಾಯಿಗಳನ್ನು ತಂದು ಕೊಡಿರಿ. ನಿಮಗೂ ಸರಾಫ ನಿಗೂ ಗೆಳೆತನವಿರುವುದರಿಂದ ಅವನ ಹತ್ತಿರ ಸ್ವಷ್ಟವಾಗಿ ಕೇಳಲಿಕ್ಕೆ ಮನಸ್ಸು ಬರುವುದಿಲ್ಲವಾದರೆ, ನನಗೆ ಅವನ ಅಂಗಡಿಯನ್ನು ತೋರಿಸಿರಿ. ಬೇಡ, ನಿಮಗೆ ಅಷ್ಟು ಮಾಡುವುದಕ್ಕೂ ನಾಚಿಕೆಯಿಲ್ಲವೆ? ಅವನ ಹೆಸರನ್ನಾದರೂ ಹೇಳಿ, ನಾನು ಪತ್ತೆ ಹಚ್ಚುತ್ತೇನೆ. ಒಳ್ಳೆಯ ತಮಾಷೆಯಾಯಿತಲ್ಲ ಇದು! ಅಂಗಡಿಯನ್ನು ಲಿಲಾವ ಮಾಡಿಸುತ್ತೇನೆ, ಜೈಲಿಗೆ ಅಟ್ಟುತ್ತೇನೆ. ಈ ನೀಚರ ಹತ್ತಿರ ಜಗಳವಾಡದೆ ಕೆಲಸವಾಗುವಂತೆಯೇ ಇಲ್ಲ.

ರಮಾನಾಥನು ಅಪ್ರತಿಭನಾಗಿ ನೆಲವನ್ನು ನೋಡತೊಗಿದನು. ಎಂತಹ ವಿಷಗಳಿಗೆಯಲ್ಲಿ ಅವನು ರತನಳ ರೂಪಾಯಿಯನ್ನು ತೆಗೆದುಕೊಂಡನೋ! ಬೇಕೆಂದೇ ವಿಪತ್ತೊಂದನ್ನು ತಲೆಯ ಮೇಲೆ ಹೊರಿಸಿಕೊಂಡಂತಾಯಿತು.

ಜಾಲಪಳು ಹೇಳಿದಳು— ಇವಳನ್ನು ಸರಾಫನ ಅಂಗಡಿಗೆ ಕರೆದು ಕೊಂಡು ಹೋಗಬಾರದೆ? ಒಡವೆಯನ್ನು ಕಣ್ಣಿಂದ ನೋಡಿದರಾದರೂ ಇವಳಿಗೆ ಸಂತೋಷವಾಗದಿರದು.

ರತನ— ನನಗೆ ಆ ಒಡವೆ ಬೇಡವೇ ಬೇಡ.

ರಮಾನಾಥನು ನಡುಗುತ್ತ ಹೇಳಿದನು— ಸರಿ, ನಿಮ್ಮ ಹಣವು ನಾಳೆಗೇ ಸಿಗುವುದೆಂದೆಣಿಸಿರಿ.

ರತನ— ನಾಳೆ ಯಾವ ಹೊತ್ತಿಗೆ?

ರಮಾ— ಅಫೀಸಿನಿಂದ ಮರಳುವಾಗ ತರುವೆನು.

ರತನ— ಪೂರಾ ಹಣ ವಸೂಲು ಮಾಡಿ ಮತ್ತೆ, ನೂರಿನ್ನೂರು ರೂಪಾಯಿ ಮಾತ್ರ ಕೊಟ್ಟು ನಿಮ್ಮನ್ನು ನಿವಾರಿಸಿ ಬಿಟ್ಟಾನು.

ರಮಾ— ನಾಳೆ ನಿಮ್ಮ ಎಲ್ಲಾ ಹಣವೂ ನಿಮಗೆ ಹಿಂದೆ ದೊರೆಯುವುದು.

ಈ ಮಾತನ್ನು ಹೇಳುತ್ತಾ ರಮಾನಾಥನು ಗಂಡಸರ ಕೊಠಡಿಗೆ ಬಂದನು. ಒಂದು ಚೀಟಿಯನ್ನು ಬರೆದು, ಗೋಪಿಯ ಹತ್ತಿರ ಕೊಟ್ಟು ರಮೇಶಬಾಬುಗಳಿಗೆ ಇದನ್ನು ತೋರಿಸಿ ಉತ್ತರ ತರಬೇಕೆಂದು ಹೇಳಿದನು. ಇನ್ನೊಂದು ಬರೆದು ವಿಶ್ವಂಭರನ ಕಡೆಗೆ ಕೊಟ್ಟು ಮಾಣಿಕದಾಸರಿಗೆ ಇದನ್ನು ತೋರಿಸಿ ಉತ್ತರ ತರಬೇಕೆಂದು ಹೇಳಿ ಕಳುಹಿದನು.

ವಿಶ್ವಂಭರನೆಂದನು— ಮಳೆ ಬರುತ್ತಿವೆ.

ರಮಾ— ಮಳೆ ಬಂದರೇನು? ಲೋಕ ಮುಳುಗಿ ಹೋದೀತೆ? ಬೇಗ ಓಡಿಹೋಗು.

ವಿಶ್ವಂಭರ— ಅವರು ಮನೆಯಲ್ಲಿಲ್ಲದಿದ್ದರೆ ?

ರಮಾ— ಇದ್ದೇ ಇರುತ್ತಾರೆ.

ಗೆಳೆಯರೊಡನೆ ರಮಾನಾಥನು ಹಣ ಬೇಡಿಮದು ಇದೇ ವೊದಲು. ಇದು ಅವನ ಹೊಸ ಅನುಭವ. ಅಂತಹ ಕಾಗದಗಳು ಅವನಿಗೂ ಬರುತ್ತಿದ್ದುವು. ಅವನ್ನು ಕಂಡು ಅವನ ಹೃದಯವು ಕರಗುತ್ತಿತ್ತು. ಆದರೆ ಉಪಾಯ ಗಾಣದೆ ಅವನು ಎಷ್ಟೋ ಸಲ ನೆವ ಹೇಳಿದ್ದನು. ರಮೇಶಬಾಬುಗಳೂ ಹಾಗೆ ನೆವನನ್ನೊಡ್ಡಿಯಾರೆ? ಅವನು ಬಾಗಿಲ ಬಳಿಯೆ ಸುತ್ತಾಡಹತ್ತಿದನು. ರತನಳ ಮೋಟರು ಅದುತನಕವೂ ನಿಂತಿತ್ತು. ಅವಳು ಹೊರಗೆ ಬಂದಳು. ರಮಾನಾಥನನ್ನು ನೋಡಿದರೂ ಮಾತಾಡಿಸದೆ ಮೋಟರಿನಲ್ಲಿ ಕೂತು ಹೋಗಿ ಬಿಟ್ಟಳು.

ಇಬ್ಬರೂ ಎಲ್ಲಿ ಹೋದರೋ? ಎಲ್ಲಾದರೂ ಆಡುತ್ತ ನಿಂತಿರುವರೋ ಏನೋ? ರಮೇಶಬಾಬುಗಳು ರೂಪಾಯಿ ಕೊಟ್ಟರೆ ಹೇಳುವುದೇನು? ಸುಮ್ಮನೆ ಇನ್ನೂರು ಕೇಳಿದೆ. ಅವರ ಹತ್ತಿರ ಅಷ್ಟು ಇದೆಯೋ ಇಲ್ಲವೋ? ಈ ಮಾಣಿಕದಾಸನು ಮನಸ್ಸು ಮಾಡಿದರೆ ಇನ್ನೂರೇಕೆ, ಸಾವಿರ ರೂಪಾಯಿಗಳನ್ನಾದರೂ ಕೊಡಬಲ್ಲನು. ಇವತ್ತು ನೋಡಬೇಕು; ಇವನ ಗೆಳೆತನದ ಪರೀಕ್ಷೆಯಾಗುವುದು. ಇವರಿಬ್ಬರೂ ಇವೊತ್ತು ರೂಪಾಯಿ ಕೊಡದಿದ್ದರೆ ಮತ್ತೆ ಇವರ ಹತ್ತಿರ ಮಾತಾಡುವುದೂ ಇಲ್ಲ. ಆಗ ಏನಾದರೂ ಸಣ್ಣ ಸದ್ದಾದರೂ ರಮಾನಾಥನ ಎದೆಯು ಜೋರಾಗಿ ಬಡಕೊಳ್ಳುವುದು. ಕೊನೆಗೆ ವಿಶ್ವಂಭರನು ಬಂದನು. ಮಾಣಿಕನು ಬರೆದಿದ್ದನು— ' ಈಗ ಸಾಧ್ಯವಿಲ್ಲ. ನಾನೇ ನಿನ್ನನ್ನು ಕೇಳಬೇಕೆಂದಿದ್ದೆ ' ಎಂದು.

ರಮಾನಾಥನು ಆ ಪತ್ರವನ್ನು ಹರಿದೊಗೆದನು. ' ಸಬ್ ಇನಸ್ಪೆಕ್ಟರರು ಕೇಳಿರುತ್ತಿದ್ದರೆ ಚೀಟಿ ಕಂಡೊಡನೆ ರೂಪಾಯಿ ಹಿಡಿದುಕೊಂಡು ಓಡಿ ಬರುತ್ತಿದ್ದನು. ಇರಲಿ, ನೋಡುವ. ಸುಂಕಕ್ಕೆ ಮಾಲು ತರುವಾಗ ಬುದ್ಧಿ ಕಲಿಸದೆ ಬಿಡುತ್ತೇನೆಯೆ ?'

ಅಷ್ಟರಲ್ಲಿ ಗೋಪಿಯೂ ಬಂದನು. ರಮೇಶಬಾಬುಗಳು ಬರೆದಿದ್ದರು— ' ನಾನು ನನ್ನ ಜೀವನದಲ್ಲಿ ಕೆಲವು ನಿಯಮಗಳನ್ನು ಅನುಸರಿಸುತ್ತಿದ್ದೇನೆ. ಬಹಳ ಕಠೋರತೆಯಿಂದ ಅವುಗಳನ್ನು ಪಾಲಿಸುತ್ತಾ ಬಂದಿದ್ದೇನೆ. ಅವುಗಳಲ್ಲಿ ಮಿತ್ರರೊಡನೆ ಕೊಡುಕೊಳ್ಳೆಯನ್ನು ನಡೆಯಿಸುವುದಿಲ್ಲವೆಂಬುದೂ ಒಂದಾಗಿದೆ. ಇದೀಗ ನಿನಗದರ ಅನುಭವವಿಲ್ಲ. ಆದರೆ ಇನ್ನು ಕೆಲವು ದಿನಗಳಲ್ಲಿ ನಿನಗೇ ತಿಳಿಯುವುದು. ಮಿತ್ರರಲ್ಲಿ ಕೊಡುಕೊಳ್ಳಿಗೆ ಆರಂಭವಾದ ಮೇಲೆ ಪರಸ್ಪರ ಮನಸ್ಸು ಮುರಿಯುವುದಕ್ಕೆ ಮತ್ತೆ ಹೆಚ್ಚು ಕಾಲ ಹಿಡಿಯುವುದಿಲ್ಲ. ನೀನು ನನ್ನ ಒಲವಿನ ಗೆಳೆಯನು. ನಿನ್ನ ಹತ್ತಿರ ನಾನು ಹಗೆತನ ಕಟ್ಟಿಕೊಳ್ಳಲಾರೆ. ಅದುದರಿಂದ ನನ್ನನ್ನು ಕ್ಷಮಿಸು. '

ರಮಾನಾಥನು ಆ ಪತ್ರವನ್ನು ಹರಿದು ಬಿಸುಟಿ, ಕುರ್ಚಿಯಲ್ಲಿ ಕೂತು ದೀಪವನ್ನು ನೆಟ್ಟಿದಿಟ್ಟಿಯಿಂದ ನೋಡತೊಡಗಿದನು. ಅವನ ಕಣ್ಣುಗಳಿಗೆ ದೀಪವು ಕಾಣಬರುತ್ತಿತ್ತೆಂದು ಖಂಡಿತವಾಗಿ ಹೇಳಬರುತ್ತಿದ್ದಿಲ್ಲ. ಈ ಏಕಾಗ್ರತೆಯಿಂದವನು ಕದಾಚಿತ್ ಆಗಸದ ಕರಿ ಮೋಡಗಳನ್ನು ನಿಟ್ಟಿಸಬಹುದಿತ್ತು.

ಮನಸ್ಸಿನ ಸ್ಥಿತಿ ಒಮ್ಮೊಮ್ಮೆ ಹೀಗೂ ಆಗುವುದುಂಟು—ಕಣ್ಣುಗಳು ತೆರೆದಿದ್ದರೂ ಏನೂ ಕಾಣಿಸದು; ಕಿವಿಗಳು ಅರಳಿಕೊಂಡಿದ್ದರೂ ದನಿ ಕೇಳಿಸದು.

೧೮

ಸಂಜೆಯಾಗಿತ್ತು. ಮುನಿಸಿಪಾಲಟಿಯ ಆವಾರದಲ್ಲಿ ಮೌನವು ನೆಲ ಸಿತ್ತು. ರಮಾನಾಥನು ಕುರ್ಚಿಯಲ್ಲಿ ಕುಳಿತು, ಮರ್ಯಾದೆಯನ್ನು ಉಳಿಸಿಕೊಳ್ಳುವ ಬಗೆ ಯಾವುದೆಂದು ಚಿಂತಿಸುತ್ತಿದ್ದನು. ಕಡೆಗೆ ರತನಳ ಕಣ್ಣಿಗೆ ಮಣ್ಣೆರಚಿಯಾದರೂ ಕೆಲಸ ಸಾಧಿಸಬೇಕೆಂದು ನಿರ್ಧರಿಸಿದನು. ತಾನವಳ ರೂಪಾಯಿಯನ್ನು ತಿಂದು ಹಾಕಿರುವೆನೋ ಎಂಬ ಭಯದಿಂದ ಅವಳು ಈ ರೀತಿ ಅಧೀರಳಾಗಿರುವಳೆಂದು ಅವನಿಗೆ ಚೆನ್ನಾಗಿ ತಿಳಿದಿತ್ತು. ರೂಪಾಯಿ ತುಂಬಿದ ಚೀಲವನ್ನು ತೋರಿಸಿದಾಗ ಅವಳು ಶಾಂತಳಾಗುವುದರಲ್ಲಿ ಸಂದೇಹವಿಲ್ಲ. ರಮಾ

ನಾಥನು ಖಜಾಂಚಿಯವರು ಹೊರಟು ಹೋಗುವ ಸಮಯವನ್ನು ನಿರೀಕ್ಷಿಸುತ್ತಿದ್ದನು. ಬೇಕೆಂದೇ ತಡಮಾಡಹತ್ತಿದನು. ಇವೊತ್ತು ಜಮೆಯಾದ ಎಂಟು ನೂರು ರೂಪಾಯಿಗಳು ಅವನ ಹತ್ತಿರವೇ ಇದ್ದವು. ಅವನ್ನು ತನ್ನ ಮನೆಗೆ ಒಯ್ದುಬಿಡುವುದೆಂದು ಯೋಚಿಸಿದನು. ನಾಲ್ಕು ಗಂಟೆಯ ಹೊತ್ತಿಗೆ ಖಜಾಂಚಿಯವರು ಎದ್ದು ಹೊರಟು ಹೋದರು. ಅವರು ಸ್ವಲ್ಪ ದೂರ ಹೋಗಿರಬಹುದೆಂದು ಖಚಿತವಾದ ಮೇಲೆ, ರಮಾನಾಥನು ರಜಸ್ತ್ರಿಯನ್ನು ಮುಚ್ಚಿ, ಪೇದೆಯೊಡನೆ ಹೇಳಿದನು—ದುಡ್ಡಿನ ಚೀಲ ಹಿಡಿದುಕೋ. ಖಜಾಂಚಿಯವರ ಕಡೆ ಹೋಗುವ.

ಪೇದೆ ಹೇಳಿದ— ಅವರು ಹೊರಟು ಹೋಗಿಯಾಯಿತು !

ರಮಾನಾಥನು ಕಣ್ಣು ದೊಡ್ಡದು ಮಾಡಿಕೊಂಡು ಹೇಳಿದನು— ಏನು ಹೋಗಿಯಾಯಿತೆ ? ನೀನು ನನಗೇಕೆ ತಿಳಿಸಲಿಲ್ಲ ?

ಪೇದೆ— ಅಪ್ಪಣೆಯಾದರೆ ಕರೆತರುವೆನು.

ರಮಾ— ಬೇಡ ಬಿಡು, ಇಷ್ಟರ ವರೆಗೆ ಹೇಳಲಿಲ್ಲ. ಈಗ ನಡು ದಾರಿಯಲ್ಲಿ ಅವರನ್ನು ಅಡ್ಡಗಟ್ಟಿ ಹಿಂದೆ ಬರಮಾಡುವುದೆ ? ನೀನು ಶುದ್ಧ ಮೂರ್ಖನು. ಇರಲಿ, ಈ ರೂಪಾಯಿಯನ್ನು ಇಲ್ಲೇ ಸೆಟ್ಟಿಗೆಯಲ್ಲಿಡುತ್ತೇನೆ. ನಿನ್ನ ಜವಾಬ್ದಾರಿಯಲ್ಲಿರಲಿ.

ಪೇದೆ— ಬೇಡ ಬೇಡ, ನನಗೆ ಆ ಹೊಣೆಗಾರಿಕೆ ಬೇಡವ್ವಾ. ಎಲ್ಲಾ ದರೂ ರೂಪಾಯಿಗಳು ಕಳವಾದರೆ ನನ್ನ ಕುತ್ತಿಗೆಗೆ ಬರುವುದು. ಇನ್ನು ಒಂದು ಗಟ್ಟಿ ಬೀಗವಾದರೂ ಇದೆಯೆ ? ಅದೂ ಇಲ್ಲ.

ರಮಾ— ಹಾಗಾದರೆ ಇದನ್ನು ಎಲ್ಲಿಡಲಿ ?

ಪೇದೆ— ನಿಮ್ಮ ಜತೆಯಲ್ಲೇ ಒಯ್ಯಿರಿ.

ರಮಾನಾಥನಿಗೆ ಬೇಕಾಗಿದ್ದುದೂ ಇಷ್ಟೆ. ಕುದುರೆ ಬಂಡಿಯ ಮೇಲೆ ಧೈಲಿಯನ್ನಿರಿಸಿ ಮನೆಗೆ ಹೊರಟನು. ಈ ರೂಪಾಯಿಯನ್ನು ನೋಡಿ ರತನಳು ನನ್ನನ್ನು ನಂಬುವಳು. ಮೂರು ನಾಲ್ಕು ದಿನಗಳಲ್ಲಿ ಕೆಲಸವು ಪೂರ್ತಿಯಾಗುವುದೆಂದು ಹೇಳುವೆನು. ಕಣ್ಣೆದುರು ಈ ಚೀಲವನ್ನು ಕಂಡು ಅವಳಿಗೂ ವಿಶ್ವಾಸ ಉಂಟಾಗದಿರದು.

ಮನೆಗೆ ತಲುಪಿದೊಡನೆ ಜಾಲಪಳು ಬಳಿಯ ವಿಷಯ ಏನಾಯಿತೆಂದು ಕೇಳಿದಳು. ರಮಾನಾಥನು ಸರಾಫನು ಇನ್ನೂ ಕೊಟ್ಟಿಲ್ಲವೆಂದನು. ' ರತನ

ಬಾಯಿಯವರು ಬರಲಿಲ್ಲವೆ?' ಎಂದು ಕೇಳಿದನು. ಜಾಲಪಳು 'ಇಲ್ಲ' ವೆಂದಳು.

ಇದನ್ನು ಕೇಳಿ ರಮಾನಾಥನು ಆಕೆ ಇನ್ನು ಬರಲಿಕ್ಕಿಲ್ಲವೆಂದೆಣಿಸಿ ದೀಪ ಹಚ್ಚುವ ಹೊತ್ತಿಗೆ ಹೊರಗೆ ಆಡ್ಡಾಡಲು ಹೋದನು. ಅವನು ಹೋಗಿ ಹತ್ತು ನಿಮಿಷಗಳಲ್ಲಿ ರತನಳು ಬಂದು ತಲುಪಿದಳು. ಮೆಟ್ಟಿಲು ಮೇಲೇರುತ್ತಿದ್ದಂತೆಯೇ ಕೇಳಿದಳು— ಬಳೆಗಳು ಬಂದಿವೆಯಷ್ಟೆ ?

ಜಾಲಪ— ಹಾಂ, ಬಂದಿವೆ. ತೊಟ್ಟುಕೊಳ್ಳುವುದು ಮಾತ್ರ ಬಾಕಿ ಇನ್ನು. ಪಾಪ, ಎಷ್ಟೋ ಸಲ ಹೋಗಿ ಕೇಳಿದರಂತೆ. ಆ ದುರ್ಭಾಗ್ಯನು ಮಾತ್ರ ನೆನ ಹೇಳುವುದರಲ್ಲಿದ್ದಾನಲ್ಲದೆ ಕೊಡುವ ಆಲೋಚನೆಯಲ್ಲೇ ಇಲ್ಲವಂತೆ.

ರತನ—ಎಂತಹ ಸರಾಫನೋ ಅವನು ! ಈ ರೀತಿಯಾಗಿ ರೂಪಾಯಿಗೆ ತೊಂದರೆ ಬರುವದೆಂದೆಣಿಸಿದ್ದರೆ ನಾನು ಕೊಡುತ್ತಲೆ ಇರಲಿಲ್ಲ. ರೂಪಾಯಿಯೂ ಇಲ್ಲ, ಬಳೆಯೂ ಇಲ್ಲ.

ರತನಳ ಈ ಅನಿಶ್ಚಾಸದ ಮಾತು ಜಾಲಪಳ ಹೃದಯವನ್ನು ಕದಡಿತು. ಆಕೆ ಉರಿದಿದ್ದಳು— ನಿಮ್ಮ ರೂಪಾಯಿಗಳು ಬಂದಿವೆ. ತೆಗೆದುಕೊಂಡು ಹೋಗಿರಿ. ಈ ಸಂಗತಿ ನಮ್ಮ ಅಧೀನದ್ದಾದರೆ ಸರಿ. ಸರಾಫರು ಕೊಟ್ಟಿರುವ ತರಬಹುದಲ್ಲದೆ ಬಲಾತ್ಕಾರದಿಂದ ಕೆಲಸವಾಗುವುದಿದೆಯೆ ?

ರತನ— ಅಂದರೆ ಇದರರ್ಥ ಅವನು ಬಳೆ ಮಾಡಿಸಿ ಕೊಡುವುದಿಲ್ಲವೆಂದೆ ?

ಜಾಲಪ— ಏನು ಬೇಕಾದರೂ ತಿಳಿಯಿರಿ.

ರತನ— ಹಾಗಾದರೆ ನನ್ನ ರೂಪಾಯಿಯನ್ನು ತಾ. ಇಂತಹ ಬಳೆಯ ಸೋಂಕು ಸಹ ನನಗೆ ಸಲ್ಲದು.

ಜಾಲಪಳು ಹಣದ ಚೀಲವನ್ನು ಕಪಾಟಿನಿಂದ ತೆಗೆದು ಜಂಭದಿಂದ ಬಂದು ಆಕೆಯ ಎದುರಿನಲ್ಲಿ ಒಗೆದು ಹೇಳಿದಳು— ಇದೋ ನಿಮ್ಮ ರೂಪಾಯಿಗಳು, ಒಯ್ಯಿರಿ.

ನಿಜವಾಗಿ ನೋಡಿದರೆ ರತನಳ ಅಧೀರತೆಗೆ ಕಾರಣ ರಮಾನಾಥನು ಯೋಚಿಸಿದುದೇ ಆಗಿದ್ದಿತು. ರೂಪಾಯಿಗಳನ್ನು ಕಂಡು ಆಕೆಯ ಭ್ರಮೆ ದೂರವಾಯಿತು. ಸ್ವಲ್ಪ ಲಜ್ಜಿತಳಾಗಿ ಹೇಳಿದಳು— ನಾಲಫಾರು ದಿನಗಳಲ್ಲಿ ಅವನು

ಬಳಿಗಳನ್ನು ಕೊಡುವ ಭರವಸೆ ಇದ್ದರೆ ರೂಪಾಯಿಗಳಲ್ಲೇ ಇರಲಿ.

ಜಾಲಪ-- ಇಲ್ಲಿರಿಸಿಕೊಳ್ಳಲು ನನಗೆ ಧೈರ್ಯ ಸಾಲದು. ಬೇಕಾದಾಗ ತರಿಸಿಕೊಳ್ಳುತ್ತೇನೆ.

ರತನ-- ಅಪ್ಪರ ವರೆಗೆ ನನ್ನ ಹತ್ತಿರ ಉಳಿಯುವುದೋ ಇಲ್ಲವೋ ಯಾರಿಗೆ ಗೊತ್ತು? ನಿಮ್ಮ ಹತ್ತಿರ ಇದ್ದರೇನು ಹಾನಿ?

ಜಾಲಪ-- ನಮ್ಮ ಹತ್ತಿರವೂ ಇದೇ ಗತಿ. ಅಲ್ಲದೆ ಬೇರೆಯವರ ಹಣ ವನ್ನಿಟ್ಟುಕೊಳ್ಳುವುದೂ ಅಪಾಯದ ಸಂಗತಿ. ನನ್ನ ಮದುವೆಯ ನಾಲ್ಕನೆಯ ದಿನ ಸಾವಿರ ರೂಪಾಯಿ ಬೆಲೆ ಬಾಳುವ ನನ್ನ ಒಡವೆಗಳೆಲ್ಲಾ ಕಳ್ಳರ ಪಾಲಾದವು; ಇದೇ ಮನೆಯಲ್ಲಿ. ಎಲ್ಲಿಯಾದರೂ ಅಂತಹ ದುರ್ಘಟನೆ ಪುನಃ ಸಂಭವಿಸಿತೆಂದರೆ ನಮ್ಮ ಗತಿ ತೀರಿದಂತೆಯೇ.

ರತನ-- ಸರಿ, ಹಾಗಾದರೆ ನಾನು ರೂಪಾಯಿಗಳನ್ನು ಒಯ್ಯುತ್ತೇನೆ. ಆದರೆ ಸರಾಫನ ಬೆನ್ನು ಬಿಡಬಾರದೆಂದು ರಮಾನಾಥಬಾಬುಗಳಿಗೆ ಹೇಳುವುದನ್ನು ಮಾತ್ರ ಮರೆಯಬೇಡ.

ರಮಾನಾಥನು ಮರಳಿ ಬಂದಾಗ ಜಾಲಪಳು ರತನಳಿಗೆ ರೂಪಾಯಿಗಳನ್ನು ಕೊಟ್ಟ ಸಂಗತಿಯನ್ನೆಲ್ಲಾ ತಿಳಿಸಿದಳು. ರಮಾನಾಥನ ಕಾಲುಗಳಡಿಯಿಂದ ನೆಲವು ತಪ್ಪಿ ಹೋದಂತಾಯಿತು.

ಹೇಳಿದನು-- ಜಾಲಪಾ, ದೇವರಾಣಿಯಾಗಿ ನನ್ನ ಹತ್ತಿರ ವಿಚಾರಿಸದೆ ಇನ್ನು ಇಂತಹ ಕೆಲಸ ಮಾಡಬೇಡ.

ರಮಾನಾಥನಲ್ಲಿ ಅವಳ ಮೇಲೆ ಸಿಟ್ಟಾಗುವಷ್ಟು ಶಕ್ತಿಯೂ ಉಳಿದಿರಲಿಲ್ಲ. ಅಳು ಬರುವಂತೆ ತೋರಿತು. ಕೆಳಗೆ ಹೋಗಿ ತನ್ನ ಸ್ಥಿತಿಯನ್ನು ವಿಚಾರಿಸತೊಡಗಿದನು. ಜಾಲಪಳಿಗೆ ಅವನು ರತನಳಿಗೆ ಕೊಡುವುದಕ್ಕಿಂತಲೇ ಹಣ ತಂದಿರುವೆನೆಂದು ಹೇಳಿದ್ದನು. ತಾನು ಬಾರದೆ ಕೊಡಲಾಗದೆಂದೇನೂ ಹೇಳಿರಲಿಲ್ಲವಾದುದರಿಂದ ಅವಳ ಅಸರಾಧವೇನು?

ಅವನು ಯೋಚಿಸಿದನು-- ಈಗ ಶಾಂತಚಿತ್ತದಿಂದ ಆಲೋಚಿಸುವುದು ಅವಶ್ಯವಿದೆ. ರತನಳ ರೂಪಾಯಿ ತರದೆ ಬೇರೆ ಮಾರ್ಗವಿಲ್ಲ. ನಾನೇಕೆ ಅಡ್ಡಾಡಲು ಹೋದೆನೋ? ಒಂದು ಹತ್ತು ನಿಮಿಷದಲ್ಲಿ ಮಾಡಿದ್ದೆಲ್ಲಾ ಮಸಣವಾಯಿತು. ನಾನಿರುತ್ತಿದ್ದರೆ ಎಲ್ಲಾ ಎಷ್ಟು ಸುಸೂತ್ರವಾಗಿ ಸಾಗುತ್ತಿತ್ತು? ಇಲ್ಲ, ಯಾವುದೋ ಗುಪ್ತ ಶಕ್ತಿಯು ನನ್ನ ಅನಿಷ್ಟಸಾಧನೆಯ ಯತ್ನದಲ್ಲಿದೆ.

ಜಾಲಪಳು ತುಸು ತಿಳುವಳಿಕೆಯಿಂದ ನಡೆಯುತ್ತಿದ್ದರೆ ಈ ಸ್ಥಿತಿಯಾಗುತ್ತಿರಲಿಲ್ಲ. ಆದರೆ ಈಗ ಮಿಂಚಿದ ಕಾರ್ಯಕ್ಕೆ ಚಿಂತಿಸುತ್ತಾ ಕೂತರೆ ಪ್ರಯೋಜನವಿಲ್ಲ. ರತನಳಿಂದ ರೂಪಾಯಿಗಳನ್ನು ಮರಳಿ ಪಡೆಯುವುದು ಹೇಗೆಂಬುದೇ ದೊಡ್ಡ ಸಮಸ್ಯೆ. ಏನೇ ಇರಲಿ, ಈಗ ಹೋಗಿ ಅವಳನ್ನು ನೋಡಬೇಕು.

ಹೀಗೆಂದು ನಿಶ್ಚಯ ಮಾಡಿ ಅವನು ಗಡಿಯಾರದ ಕಡೆಗೆ ನೋಡಿದನು. ಎಂಟೂವರೆ ಗಂಟೆಯಾಗಿತ್ತು. ಸೈಕಲನ್ನು ಹಿಡಿದುಕೊಂಡು ರತನಳ ಮನೆಯತ್ತ ಧಾವಿಸಿದನು.

ರತನಳ ಬಂಗಲೆ ಇಂದು ದೇವಕಳೆಯಿಂದ ತುಂಬಿ ತುಳುಕುತ್ತಿತ್ತು. ಮಕ್ಕಳ ಕೂಟ ಸೇರಿತ್ತು. ಆನಂದದಿಂದ ಮಕ್ಕಳೆಲ್ಲಾ ಮಾವಿನ ಮರವೊಂದಕ್ಕೆ ಕಟ್ಟಿದ ಉಯ್ಯಾಲೆಯಲ್ಲಿ ಉಯ್ಯಾಲೆಯಾಡುತ್ತಿದ್ದರು. ರತನಳು ಕೂಗುತ್ತಿದ್ದಳು. ವಕೀಲಮಹಾಶಯರು ಅಂತಹ ಸೆಕೆಯಲ್ಲಿಯೂ ಉಣ್ಣೆಯ ನಿಲು ವಂಗಿಯನ್ನು ತೊಟ್ಟು ಹೊರಜಗುಲಿಯಲ್ಲಿ ಕುಳಿತಿದ್ದರು. ರಮಾನಾಥನನ್ನು ಕಂಡೊಡನೆ ಕೈ ಮುಂದಕ್ಕೆ ನೀಡಿ ಹೇಳಿದರು— ಬನ್ನಿ, ರಮಾನಾಥಬಾಬು ಗಳೇ. ನಿಮ್ಮ ಮುನ್ಸಿಪಲ್ ಬೋರ್ಡಿನ ಸಮಾಚಾರವೇನಾದರೂ ಇದ್ದರೆ ಹೇಳಿ ನೋಡುವ.

ರಮಾನಾಥನು ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಾ ಹೇಳಿದನು— ಸಮಾಚಾರವೇನು? ಹೊಸದೇನೂ ಕಾಣುವುದಿಲ್ಲ.

ವಕೀಲ— ನಿಮ್ಮ ಬೋರ್ಡಿನಲ್ಲಿ ಬಾಲಿಕೆಯರಿಗಾಗಿ ಕಡ್ಡಾಯ ಶಿಕ್ಷಣದ ಪ್ರಸ್ತಾವವು ಯಾವಾಗ ಪಾಸಾಗುತ್ತದೋ? ಸ್ತ್ರೀ ಶಿಕ್ಷಣ ಇಲ್ಲದೆ ನಮ್ಮ ಉದ್ಧಾರವಾಗದು. ನೀವು ಯುರೋಪಿಗೆ ಹೋಗಿರಲಿಕ್ಕಿಲ್ಲ. ಓ! ಎಂಥ ಸ್ವತಂತ್ರತೆ, ಎಷ್ಟು ಐಶ್ವರ್ಯ, ಏನು ಜೀವನ, ಎಂತಹ ಉತ್ಸಾಹ! ಹೆಚ್ಚೀನು ಹೇಳಲಿ? ಇದೇ ಸ್ವರ್ಗವೋ ಎಂದು ತೋರಬೇಕು. ಸ್ತ್ರೀಯರೂ ಹಾಗೆಯೇ. ಎಷ್ಟು ನಗೆಮುಖ, ಎಷ್ಟು ಸ್ವಚ್ಛಂದ! ಇದು ಸ್ತ್ರೀ ಶಿಕ್ಷಣದ ಪ್ರಸಾದವಲ್ಲದೆ ಮತ್ತೇನು?

ರಮಾನಾಥನು ಸಮಾಚಾರ ಪತ್ರಗಳಲ್ಲಿ ತಾನು ಓದಿದ ಕೆಲವು ವಿಷಯಗಳ ಆಧಾರದಿಂದ ಹೇಳಿದನು— ಅಲ್ಲಿನ ಸ್ತ್ರೀಯರ ನಡತೆ ಬಹಳ ಒಳ್ಳೆಯದೆಂದು ಹೇಳಬರುವಂತಿಲ್ಲ.

ವಕೀಲ— ನಾನೆನ್ನಿಸ್ಸೆ! ಅದು ಆಯಾ ದೇಶದ ಪದ್ಧತಿ. ಒಬ್ಬ ಯುವತಿ

ಯೊಡನೆ ತಿರುಗಾಡುವುದನ್ನು ನೋಡಿದರೆ ಸರಿ, ಬೊಟ್ಟು ಕಚ್ಚತೊಡಗುವಿರಿ ; ಸ್ತ್ರೀ-ಪುರುಷರು ಒಂದು ಕಡೆಗೆ ಕಲಿತಿರುವುದನ್ನು ಕಂಡು ನಿಮಗೆ ಸಂದೇಹ ಬಾರದೆ ಇರಲು ಮಾತ್ರ ಶಕ್ಯವೇ ಇಲ್ಲ. ನಿಮ್ಮ ಅಂತಃಕರಣವು ಅಷ್ಟೇ ಮಲಿನ ವಾಗಿದೆಯೆಂದು ಹೇಳಬೇಕು. ಆದರೆ ಬಾಲಕ-ಬಾಲಿಕೆಯರು ಒಂದೇ ಸ್ಥಳ ದಲ್ಲಿ ಶಿಕ್ಷಣವನ್ನು ಪಡೆಯುತ್ತಿರುವಾಗ ಈ ಜಾತಿಭೇದಕ್ಕೆ ಮಹತ್ವವೆಲ್ಲಿಯದು? ಪರಸ್ಪರ ಸ್ನೇಹ ಸಹಾನುಭೂತಿಯ ಹಲವಾರು ಸಂದರ್ಭಗಳು ಉತ್ಪನ್ನ ವಾಗಿ ಕಾಮುಕತೆಯ ಅಶ ಬಹಳ ಕಡಿಮೆಯಾಗುವುದು. ಯಾವ ದೇಶ ದಲ್ಲಿ ಸ್ತ್ರೀಯರಿಗೆ ಹೆಚ್ಚು ಸ್ವಾತಂತ್ರ್ಯವಿದೆಯೋ, ಆ ದೇಶವು ಅಷ್ಟು ಮಟ್ಟಿಗೆ ಮುಂದುವರಿದಿದೆಯೆಂದು ತಿಳಿಯಿರಿ. ಸ್ತ್ರೀಯರನ್ನು ಸೆರೆಯಲ್ಲಿ ಪರ್ವೆಯೊಳಗೆ, ಪುರುಷರಿಗಿಂತ ನೂರು ಮೈಲು ದೂರದಲ್ಲಿರಿಸುವುದರ ಅರ್ಥ, ನಿಮ್ಮ ಜನ ತೆಯು ಸ್ತ್ರೀಯರ ಅಪಮಾನ ಮಾಡಿಯೂ ಸಂಕೋಚಪಡದಷ್ಟು ಆಚಾರ ಭ್ರಷ್ಟವಾಗಿದೆಯೆಂದೇ ಆಗುವುದಲ್ಲವೆ? ರಾಜನೀತಿ, ಧರ್ಮ, ಲಲಿತಕಲೆ, ಸಾಹಿತ್ಯ, ತತ್ವಜ್ಞಾನ, ಇತಿಹಾಸ, ವಿಜ್ಞಾನ ಮುಂತಾದ ಸಾವಿರ ವಿಷಯ ಗಳ ಆಧಾರವನ್ನಿಟ್ಟುಕೊಂಡು ಯುವಕರು ಯುವತಿಯರೊಡನೆ ಆಳವಾದ ಸ್ನೇಹದಿಂದಿರಲು ಶಕ್ಯವಿದೆ. ಎಲ್ಲಿ ಜನರ ಮನೋವೃತ್ತಿಯು ಸಂಕುಚಿತವಾಗು ತ್ತದೋ ಅಲ್ಲಿಯ ಜನರಿಗೆ ಕಾಮಲಿಪ್ಸೆಯು ಆಕರ್ಷಣೆಯ ಪ್ರಧಾನ ವಿಷಯ ವಾಗಬಲ್ಲದು. ನಾನು ಯುರೋಪು, ಅಮೇರಿಕಗಳನ್ನು ಸಂಚರಿಸಿ ಬಂದಿರು ನೆನು. ಎಷ್ಟೋ ಮಂದಿ ಸುಂದರಿಯರೊಡನೆ ಆಡಿರುವೆನು. 'ಡಾನ್ಸ್'ಗೆ ಇಳಿದಿರುವೆನು. ಆದರೆ ಅವರು ಲಜೆಯಿಂದ ತಲೆ ತಗ್ಗಿಸುವಂತಹ ಯಾವ ಶಬ್ದವನ್ನೂ ನಾನು ಬಾಯಿಯಿಂದ ಉಚ್ಚರಿಸಲಿಲ್ಲ. ಗೊತ್ತೇ? ಇನ್ನು ಒಳ್ಳೆ ಯವರು ಕೆಟ್ಟವರು ಇಲ್ಲದ ದೇಶ ಯಾವದು?

ರಮಾನಾಥನಿಗೆ ಈಗ ಈ ವಿಷಯದಲ್ಲಿ ಏನೂ ಆನಂದವು ಬರುವಂತಿರ ಲಿಲ್ಲ. ಅವನ ಚಿಂತೆಯು ಬೇರೆಯೇ ಆಗಿತ್ತು.

ವಕೀಲರು ಮತ್ತೆ ಹೇಳಿದರು—ಎಂನಿನ ವರೆಗೆ ನಾವು ಸ್ತ್ರೀಯರಿಗೆ ಅಬಾಧ ರೂಪದಿಂದ ತಂತಮ್ಮ ಮನೋವಿಕಾಸವನ್ನು ಮಾಡಿಕೊಳ್ಳುವುದಕ್ಕೆ ಬಿಡುವುದಿ ಲ್ಲವೋ, ಅಂದಿನ ವರೆಗೆ ನಮ್ಮ ಉನ್ನತಿಯಾಗದು. ಸಮಾಜದ ಕಾಲುಗಳನ್ನು ಬಂಧನಗಳಿಂದ ಕಟ್ಟಿರಿಸಿ ಕುತ್ತಿಗೆಗೆ ಕೈದಿಗಳ ಸರಪಳಿಯನ್ನು ತೊಡಿಸಿದರೆ ಸಮಾಜೋದ್ಧಾರವಾಗುವುದೆಂದು ಎಣಿಸಿದಿರಾ?

ರಮಾನಾಥನ ಮನಸ್ಸೆಲ್ಲಾ ಉಯ್ಯಾಲೆಯ ಕಡೆಗಿದ್ದಿತು. ಆದರೆ ನಡುವೇ ಎದ್ದು ಅಲ್ಲಿಗೆ ಹೋಗುವುದು ಶಿಷ್ಟಾಚಾರಕ್ಕೆ ವಿರುದ್ಧವಾಗಿದ್ದಿತು. ಒಂದು ಕ್ಷಣ ಕಳೆದ ಮೇಲೆ ಅವನು ಕೇಳಿದನು— ಇಷ್ಟು ಮಂದಿ ಮಕ್ಕಳು ಎಲ್ಲಿಂದ ಒಟ್ಟು ಗೂಡಿದರೋ ?

ವಕೀಲ—ರತನಳಿಗೆ ಮಕ್ಕಳೆಂದರೆ ಬಲು ಮಮತೆ. ಎಲ್ಲಿಂದಲೋ ಏನೋ, ಈ ಮಕ್ಕಳು ಬಂದು ಸೇರುತ್ತವೆ. ನಿಮಗೂ ಮಕ್ಕಳೆಂದರೆ ಸಂತೋಷವೆಂದು ಕಾಣುತ್ತದೆ. ಆಚೆ ಹೋಗಿ ಬನ್ನಿ.

ರಮಾನಾಥನಿಗೆ ಬಯಸಿದ ವರವು ದೊರೆತುದೇ ತಡ, ಅಲ್ಲಿಂದೆದ್ದು ಹೋದನು. ರತನಳು ಅವನನ್ನು ಕಂಡೊಡನೆ ಮುಗುಳ್ಳುಗುತ್ತ ಹೇಳಿದಳು— ಈ ಮಕ್ಕಳ ದೆಸೆಯಿಂದ ಆಗುವುದಿಲ್ಲವಷ್ಟೆ, ಉಯ್ಯಾಲೆಯಲ್ಲಿ ಕೂತು ಇವರ ಆಶೆ ಪೂರೈಸುವಂತೆಯೇ ಇಲ್ಲ. ಬನ್ನಿ, ನೀವೂ ಸ್ವಲ್ಪ ಬಿಟ್ಟೆಯ ಕೆಲಸ ಮಾಡಿ ತೀರಿಸಿ. ನನಗಂತೂ ಬಹಳ ಆಯಾಸವಾಗಿದೆ; ಹೀಗೆನ್ನುತ್ತಾ ಅವಳು ಕಟ್ಟಿಯ ಮೇಲೆ ಕುಳಿತುಬಿಟ್ಟಳು. ರಮಾನಾಥನು ಉಯ್ಯಾಲೆಯನ್ನು ತೂಗಲಾರಂಭಿಸಿದನು. ಹೊಸಬನನ್ನು ನೋಡಿ ಮಕ್ಕಳೆಲ್ಲರೂ ತಾನು ತಾನೆಂದು ಉಯ್ಯಾಲೆಯ ಮೇಲೆ ಮುಗಿಬಿದ್ದರು. ಇಬ್ಬರು ಎದ್ದರೆ ನಾಲ್ವರು ನುಗ್ಗುತ್ತಿದ್ದರು. ರಮಾನಾಥನಿಗೆ ಮಕ್ಕಳೆಂದರೆ ಎಳ್ಳಷ್ಟೂ ಒಗ್ಗುತ್ತಿದ್ದಿಲ್ಲ. ಆದರೆ ಈಗ ಸಿಕ್ಕು ಬಿದ್ದು ನಿರುಪಾಯನಾಗಿದ್ದನು.

ಅರ್ಧ ತಾಸು ಕಳೆಯುವಷ್ಟರಲ್ಲಿ ಅವನಿಗೆ ಬೇಸರ ಬಂದುಬಿಟ್ಟಿತು. ಗಡಿಯಾರದಲ್ಲಿ ಒಂಬತ್ತೂವರೆಯಾಗಿತ್ತು. ತಾನು ಬಂದ ಕೆಲಸವನ್ನು ತೀರಿಸುವುದು ಹೇಗೆಂಬ ಚಿಂತೆ ಮುಖ್ಯ. ಆದರೆ ರತನಳು ಮಾತ್ರ ಜೋಕಾಲಿಯಾಡುವುದರಲ್ಲಿ ಎಷ್ಟು ತಲ್ಲೀನಳಾಗಿದ್ದಳೆಂದರೆ ಅವಳಿಗೆ ರೂಪಾಯಿಗಳ ವಿಷಯ ಮರೆತೇ ಹೋಗಿತ್ತು.

ಸಹಸಾ ರತನಳು ಉಯ್ಯಾಲೆಯ ಬಳಿ ಬಂದು ಹೇಳಿದಳು—ಬಾಬೂಜಿ, ನಾನು ಕುಳಿತುಕೊಳ್ಳುತ್ತೇನೆ, ನನ್ನನ್ನು ತೂಗಿರಿ. ಆದರೆ ಕೆಳಗಿನಿಂದಲ್ಲ, ಉಯ್ಯಾಲೆಯ ಮೇಲೆ ನಿಂತು ಜಗ್ಗುವಿರಂತೆ.

ಉಯ್ಯಾಲೆಯಲ್ಲಿ ಕುಳಿತುಕೊಳ್ಳುವುದೆಂದರೆ ರಮಾನಾಥನಿಗೆ ಚಿಕ್ಕಂದಿ ನಿನದಲೂ ಭಯ; ಒಮ್ಮೆ ಗೆಳೆಯರೆಲ್ಲಾ ಕೂಡಿ ಇವನನ್ನು ಕುಳ್ಳಿರಿಸಿದಾಗ ಇವನಿಗೆ ಕಣ್ಣು ಕತ್ತಲೆ ಬಂದಿತ್ತು; ಆದರೆ ಈಗಿನ ಈ ಅನುರೋಧವನ್ನು

ಆತನು ಅಲ್ಲಗಳೆವಂತಿಲ್ಲ. ತನ್ನ ಅಯೋಗ್ಯತೆಯನ್ನು ಪ್ರಕಟಿಸಿಕೊಳ್ಳುವುದೆ? ರತನಳು ಎರಡು ಮಕ್ಕಳನ್ನು ಕಟ್ಟಿಕೊಂಡು ಕೂತು, ಈ ಹಾಡನ್ನು ಹೇಳ ತೊಡಗಿದಳು.

ಕದಮ್ ಕೀ ಡರಿಯಾ ಝೂಲಾ ಪಡ್‌ಗಯೋರೀ
ರಾಧಾನೀ ಝೂಲನ್ ಆಯಿ—

ರಮಾನಾಥನು ಉಯ್ಯಾಲೆಯ ಮೇಲೇರಿ ಜಗ್ಗಹತ್ತಿದನು ; ಆದರೆ ಅವನ ಕಾಲುಗಳು ನಡುಗುತ್ತಿದ್ದುವು; ಧೈರ್ಯವು ಹಿಮ್ಮೆಟ್ಟುತ್ತಿತ್ತು. ಉಯ್ಯಾಲೆಯು ಮೇಲಿಂದ ಕೆಳಗಿಳಿಯವಾಗ ಅವನ ಎದೆಗೆ ಸೂಜಿ ಚುಚ್ಚಿದಂತೆ ಏನೋ ಒಂದು ತರದ ನೋವಾಗುತ್ತಿತ್ತು. ಇತ್ತ ರತನಳು ಮಕ್ಕಳೊಡನೆ ಹಾಡುತ್ತಿದ್ದಳು.

ಕದಮ್ ಕೀ ಡರಿಯಾ ಝೂಲಾ ಪಡ್‌ಗಯೋರೀ
ರಾಧಾನೀ ಝೂಲನ್ ಆಯೀಂ—

ಒಂದು ಕ್ಷಣದ ಮೇಲೆ ರತನಳು ಹೇಳಿದಳು -- ಇದೇನು ಉಯ್ಯಾಲೆಯು ಜೋರಿನಿಂದ ತೂಗುತ್ತಿಲ್ಲ. ನಿಮಗೆ ತೂಗುವುದಕ್ಕೆ ಚೆನ್ನಾಗಿ ಗೊತ್ತಿಲ್ಲ. ಇಳಿಯಿರಿ. ಈ ಮಕ್ಕಳನ್ನು ಹಿಡಿದುಕೊಳ್ಳಿರಿ. ನಾನು ತೂಗುತ್ತೇನೆ. ನೋಡುವಿರಂತೆ.

ರಮಾನಾಥನ ಪ್ರಾಣವು ಒಣಗಿಹೋಯಿತು. ಅವನೆಂದನು— ಬಹಳ ಹೊತ್ತಾಯಿತು, ಇನ್ನೊಮ್ಮೆ ಎಂದಾದರೂ ಬರುವೆನು.

ರತನ— ಛೇ, ಛೇ, ಹೊತ್ತೆಲ್ಲಿಯದು? ರಾತ್ರಿ ಇನ್ನೂ ಬಹಳ ಇದೆ. ಹತ್ತು ಗಂಟೆಯೂ ಆಗಿಲ್ಲ. ಒಮ್ಮೆ ಚೆನ್ನಾಗಿ ತೂಗಿಕೊಂಡು ಹೋಗಿ ನಾಳೆ ಜಾಲಪಳನ್ನು ಕರೆತನ್ನಿ.

ರಮಾನಾಥನು ಉಯ್ಯಾಲೆಯಿಂದ ಇಳಿದಾಗ ಅವನ ಮುಖವು ಕಳೆಗುಂದಿತ್ತು. ಈಗ ಬೀಳುವನೋ, ಮತ್ತೆ ಬೀಳುವನೋ ಎಂದು ತೋರುತ್ತಿತ್ತು. ಎಡವುತ್ತ, ತಡವುತ್ತ ಸೈಕಲ್ಲಿದ್ದೆಡೆಗೆ ಹೋಗಿ, ಹತ್ತಿ ಹಾರಿಬಿಟ್ಟನು. ಸ್ವಲ್ಪ ಸಮಯದ ವರೆಗೆ ಅವನಿಗೆ ಪ್ರಜ್ಞೆ ಇರಲಿಲ್ಲ. ಕಾಲುಗಳು ತಮ್ಮಿಂದ ತಾವೇ ಪೆಡಲ್ ಹಾಕುತ್ತಿದ್ದುವು. ಸಮಾರು ಅರ್ಧ ದೂರ ಕಳೆದ ಮೇಲೆ ಅವನಿಗೆ ಎಚ್ಚರವಾಯಿತು. ಸೈಕಲನ್ನು ತಿರುಗಿಸಿ ಸ್ವಲ್ಪ ದೂರ ಬಂದು ಮತ್ತೆ ಯೋಚಿಸ ತೊಡಗಿದನು— ಇವೊತ್ತು ಸಂಕೋಚದ ದೆಶೆಯಿಂದ ಎಂತಹ ಸಂದರ್ಭವನ್ನು

ಕಳೆದುಕೊಂಡೆನು? ಅಲ್ಲಿಂದ ಹೋದ ಹಾಗೆಯೇ ಹಿಂದೆ ಬಂದೆನಲ್ಲ! ನನ್ನ ಬಾಯಿಯಿಂದ ಶಬ್ದಗಳೇಕೆ ಹೊರಡಲಿಲ್ಲ? ತನ್ನನ್ನು ನುಂಗಿ ಹಾಕುವುದಕ್ಕೆ ಅವಳೇನು ದೆವ್ವವೆ? ಫಕ್ಕನೆ ಅವನಿಗೆ ನೆನಪಾಯಿತು. ಚೀಲದಲ್ಲಿದ್ದ ರೂಪಾಯಿಗಳು ಎಂಟು ನೂರು. ಜಾಲಪಳು ಇಡೀ ಚೀಲವನ್ನು ಕೊಟ್ಟಿರಬಹುದು. ಇವಳಾದರೂ ಲೆಕ್ಕ ಮಾಡಿ ನೋಡಿರಲಿಕ್ಕಿಲ್ಲ. ಮನೆಗೆ ಹೋಗಿ ಎಲ್ಲಾದರೂ ತನ್ನ ಬೇರೆ ರೂಪಾಯಿಗಳೊಡನೆ ಸೇರಿಸಿದರೆ ಉಳಿಗಾಲವೇ ಇಲ್ಲ. ಈಗಲೇ ಹೋಗಿ ಕೇಳಿದರೆ ಒಳ್ಳೆಯದು. ಆದರೆ ರಾತ್ರಿ ಬಹಳವಾಗಿದೆ. ಹೇಗೂ ಬೆಳಗ್ಗೆ ಬರಲೇಬೇಕಾಯಿತು.

ಆದರೆ ಈ ಇನ್ನೂರು ರೂಪಾಯಿಗಳು ದೊರೆತರೂ ಉಳಿದ ಐನೂರಕ್ಕೆ ಗತಿಯೇನು? ದೇವರೇ ಏನಾದರೂ ಸಹಾಯ ಮಾಡಿ ಮಾನ ಉಳಿಸಬೇಕು. ನಾಳೆ ಹಣದ ಏರ್ಪಾಡು ಆಗದೆ ಹೋದರೆ? ಈ ಯೋಚನೆ ಬಂದೊಡನೆ ಅವನೊಮ್ಮೆ ನಡುಗಿಬಿಟ್ಟನು.

ನಮ್ಮ ಜೀವನದಲ್ಲಿ ನಿರಾಶೆಯ ಘೋರಾಂಧಕಾರದ ನಡುವೆಯೂ ಆಶೆಯ ಕಿರಣವಿರುವಂತಹ ಪ್ರಸಂಗ ಬರುವುದುಂಟು. ಗಂಗುವಿನ ಅಂಗಡಿಗೆ ಹೋಗಿ ಅವನ ಕೈ-ಕಾಲು ಕಟ್ಟಿಯಾದರೂ, ಮನಸ್ಸನ್ನು ಕರಗಿಸಿ ಕೆಲಸ ಸಾಧಿಸಬಹುದೆಂದು ಯೋಚಿಸಿ, ರಮಾನಾಥನು ಅತ್ತ ಕಡೆಗೆ ಸೈಕಲು ನಡೆಸಿದನು. ಆದರೆ ಗಂಗುವಿನ ಅಂಗಡಿಯು ಮುಚ್ಚಿದ್ದಿತು. ಅವನು ಅಲ್ಲಿಂದ ಹಿಂತಿರುಗುವಾಗ ಚರಣದಾಸನು ಭಿಟ್ಟಿಯಾದನು. ತನ್ನ ಹಣವನ್ನು ನಾಳೆಯೇ ಸಲ್ಲಿಸಬೇಕೆಂದೂ, ಇಲ್ಲದೆ ಹೋದರೆ ತಾನು ಹಿರೇ ಮುನ್ನಿ (ದಯಾನಾಥ)ಯವರ ಹತ್ತಿರ ದೂರಿ ಡುವುದಾಗಿಯೂ ಹೇಳಿದನು. ರಮಾನಾಥನು, ಅವನಿಂದ ಒಡವೆಯನ್ನು ಕೊಂಡಿರುವುದು ತಾನಾದುದರಿಂದ ಹಣಕ್ಕೆ ಹೊಣೆ ತಾನಲ್ಲದೆ ದಯಾನಾಥನಲ್ಲವೆಂದನು. ಆಗ ಚರಣದಾಸನು— ಏನೇ ಇರಲಿ. ನಾಳೆ ಬರುತ್ತೇನೆ, ರೂಪಾಯಿಗಳ ವ್ಯವಸ್ಥೆ ಮಾಡಿಟ್ಟಿರಿ. ನಾಳೆ ನಾನು ನಿಮ್ಮಲ್ಲಿಂದ ಬರಿಗೈಯಿಂದ ಹೊರಡುವಂತಿಲ್ಲ— ಎಂದು ಹೇಳಿದನು.

ರಮಾನಾಥನು ಅವನಿಗೆ ಉತ್ತರವನ್ನು ಹೇಳದೆಯೇ ಮುಂದುವರಿದನು. ಕೆಲಸವಾಗುವುದರ ಬದಲು ಹೊಸತೊಂದು ತಗಾದೆ ಗಂಟುಬಿತ್ತು. ಈ ನೀಚನು ಎಲ್ಲಿಯಾದರೂ ತಂದೆಯವರ ಹತ್ತಿರ ಹೇಳಿಬಿಟ್ಟರೆ? ಅವರು ಬೆಂಕಿಯಾದಾರು ಬೆಂಕಿ! ಜಾಲಪಳೂ ಏನೆಂದುಕೊಂಡಾಳು?

ಈ ಸಮಯ ರಮಾನಾಥನ ಕಣ್ಣುಗಳಿಂದ ನೀರು ಹರಿಯುತ್ತಿರಲಿಲ್ಲ ವಾದರೂ ಅವನ ಒಂದೊಂದು ರೋಮವೂ ಅಳುತ್ತಿತ್ತು. ನಿಜಸ್ಥಿತಿಯನ್ನು ಜಾಲಪಳಿಗೆ ತಿಳಿಸದೆ ಅವನು ಸಹ ತಪ್ಪು ಮಾಡಿದಂತಾಯಿತು. ತಿಳುವಳಿಕೆ ಯುಳ್ಳ ನಾನು ಒಡವೆಗಳನ್ನು ಉದ್ದರಿಯಾಗಿ ಪಡೆಯುತ್ತಿದ್ದುದನ್ನು ಅರಿತಿ ದ್ದರೆ ನನ್ನನ್ನು ಕೊಳ್ಳಲು ಬಿಡುತ್ತಿದ್ದೆ? ನಾನೇ ನನ್ನ ದರ್ಪವನ್ನು ತೋರಿಸು ವುದಕ್ಕೋಸ್ಕರ ಇಷ್ಟೆಲ್ಲಾ ಮಾಡಿದೆನು. ಇಷ್ಟು ದೊಡ್ಡ ಹೊರೆಯನ್ನು ತಲೆಯ ಮೇಲೆ ಹೊತ್ತಿದ್ದೂ ಮಿತವ್ಯಯ ಮಾಡಬೇಕೆಂದು ನನ್ನ ಬುದ್ಧಿಗೇಕೆ ಹೊಳೆ ಯಲಿಲ್ಲ? ಹಾಗೆ ಮಾಡಿದ್ದರೆ ಒಂದು ವರ್ಷದಲ್ಲಿ ಸಾವಿರ ರೂಪಾಯಿ ಮಾಡ ಬಹುದಿತ್ತು. ಹೇಗೂ ಈ ಇಬ್ಬರು ಸಾಲಗಾರರ ಹಣದ ಅರ್ಧಾಂಶವನ್ನಾದರೂ ಸಲ್ಲಿಸಬಹುದಾಗಿತ್ತು. ಆದರೆ ನನ್ನ ತಲೆಗೆ ಮತ್ತೇರಿತ್ತು. ನೂರಾರು ರೂಪಾಯಿ ಗಳನ್ನು ಬರೇ ಟಾಂಗಾದವರು ತಿಂದಿರಬಹುದು. ಇಡೀ ಪೇಟೆಗೆ ಗೊತ್ತು ಆಸಾಮಿ ಲಘಂಗನೆಂದು. ಅವನ ಹೆಂಡತಿಗೆ ಮಾತ್ರ ಅದು ತಿಳಿಯಬಾರದು ಭೇಷ್ ನನ್ನ ಬುದ್ಧಿಯೆ. ಬಾಗಿಲಿಗೆ ಪರದೇ ಏಕೆ ಬೇಕಿತ್ತು? ಎರಡು ಲೆಂಪು ಗಳೇಕೆ? ಹೊಸ ಮಂಚವು ಅಗತ್ಯವಿತ್ತೆ? ಹೀಗೆ ಅವನು ದಾರಿಯಲ್ಲೆ ತನ್ನ ಮಟ್ಟದ ಮನುಷ್ಯನಿಗೆ ಆನಗತ್ಯವಾದ ವಸ್ತುಗಳ ಯಾದಿಯನ್ನು ತಯಾರಿಸಿ ದನು. ಮನುಷ್ಯನಿಗೆ ತಾನು ಆರೋಗ್ಯದಲ್ಲಿರುವ ವರೆಗೆ ತಾನು ಏನು ತಿನ್ನು ತ್ತೇನೆ, ಎಷ್ಟು ತಿನ್ನುತ್ತೇನೆ, ಎಂಬುದರ ಚಿಂತೆಯೇ ಇರುವುದಿಲ್ಲ. ಆದರೆ ಏನಾದರೂ ರೋಗ ಬಂದಾಗ ಅವನಿಗೆ ತಾನು ಇಂತಿಂತಹದನ್ನು ತಿಂದಿ ದ್ದೇನೆ ಎಂದು ನೆನಪಿಗೆ ಬರುತ್ತವೆ, ವಿಜಯವು ಬಹಿರ್ಮುಖಿ; ಪರಾಜಯವು ಅಂತರ್ಮುಖಿ.

ಜಾಲಪಳು ಕೇಳಿದಳು— ಎಲ್ಲಿಗೆ ಹೋಗಿದ್ದಿರಿ ?

ರಮಾ— ನಿನ್ನ ದೆಸೆಯಿಂದ ರತನಳಲ್ಲಿಗೆ ಹೋಗಬೇಕಾಯಿತು. ನೀನು ಎಲ್ಲ ರೂಪಾಯಿಯನ್ನು ಎತ್ತಿಕೊಟ್ಟು ಬಿಟ್ಟೆ; ಅದರಲ್ಲಿ ನನ್ನ ಇನ್ನೂರು ರೂಪಾಯಿಗಳೂ ಇದ್ದವು.

ಜಾಲಪ— ಅದು ನನಗೆ ಹೇಳದೆ ಹೇಗೆ ಗೊತ್ತಾಗಬೇಕು ? ನೀವು ಹೇಳಲೂ ಇಲ್ಲ. ಅವಳ ಹತ್ತಿರ ಇದ್ದರೆ ಎಲ್ಲಿಯೂ ಹೋಗಲಿಕ್ಕಿಲ್ಲ, ಅವಳೇ ನಿಮಗೆ ಕಳಿಸಿಯಾಳು.

ರಮಾ—ಒಪ್ಪಿದೆ. ಆದರೆ ಅದು ಸರ್ಕಾರಿ ಹಣ. ನಾಳೆಯೇ ಕೊಡಬೇಕಲ್ಲ?

ಜಾಲಪ—ನಾನು ಇನ್ನೂರು ರೂಪಾಯಿ ಕೊಡುತ್ತೇನೆ. ತೆಗೆದುಕೊಂಡು ಹೋಗಿರಿ.

ರಮಾನಾಥನಿಗೆ ಆಕೆಯ ಮಾತಿನ ಮೇಲೆ ನಂಬುಗೆಯಾಗಲಿಲ್ಲ— ನಿನ್ನ ಹತ್ತಿರ ಇದ್ದರಲ್ಲವೆ ಕೊಡುವುದು ?

ಜಾಲಪ— ಅದೆಲ್ಲಾ ನಿಮಗೇಕೆ? ನಾನು ಕೊಟ್ಟರಾಯಿತಲ್ಲವೆ?

ರಮಾನಾಥನ ಮುಖವು ಅರಳಿತು. ಇನ್ನು ಮುನ್ನೂರು ರೂಪಾಯಿ ಗಳಾದರೆ ಸರಿ. ಆದರೆ ಅಷ್ಟಾದರೂ ತರುವುದೆಲ್ಲಿಂದ? ಅವನ ಕಣ್ಣಿಗೆ ಅಷ್ಟು ಹಣವನ್ನು ಕೊಡುವ ದಯಾಳುಗಳಾರೂ ಬೀಳುತ್ತಿದ್ದಿಲ್ಲ.

ಅವನು ಊಟ ಮಾಡಿ ಮಲಗಿಕೊಂಡಾಗ ಜಾಲಪಳು ಕೇಳಿದಳು— ಇವೊತ್ತು ಯಾವ ಚಿಂತೆಯಲ್ಲಿರುವಿರಿ ?

ರಮಾ— ಚಿಂತೆ ಯಾತರದು? ಏನು ನಾನು ಬೇಸರದಲ್ಲಿರುವೆನೆ ?

ಜಾಲಪ— ಹೌದು, ಭಾರೀ ಚಿಂತೆಯಲ್ಲಿ ಮುಳುಗಿರುವಿರೆಂಬುದು ಖಂಡಿತ, ನನ್ನ ಹತ್ತಿರ ಹೇಳುವುದಿಲ್ಲವೆ ?

ರಮಾ— ಅಂತಹ ವಿಷಯವಾದರೆ ನಿನ್ನ ಹತ್ತಿರ ಹೇಳದಿರುತ್ತಿದ್ದೆನೆ ?

ಜಾಲ— ಅಬ್ಬಾ, ನೀವು ನಿಮ್ಮ ಹೃದಯದ ಮಾತನ್ನು ನನ್ನ ಹತ್ತಿರ ಉಸಿರುವಿರೆ? ಹಾಗೆ ಮಾಡಲು ಋಷಿಗಳು ಅಪ್ಪಣೆಯನ್ನು ಕೊಟ್ಟಿಲ್ಲ.

ರಮಾ— ನಾನು ಆ ಋಷಿಗಳ ಭಕ್ತರಲ್ಲೊಬ್ಬನಲ್ಲ.

ಜಾಲಪ— ನಿಮ್ಮ ಹೃದಯದೊಳಗಿಳಿದು ನೋಡುವಂತಿದ್ದರೆ ಆಗ ನನಗೆ ಆ ಸಂಗತಿಯ ನಿಜತ್ವವು ತಿಳಿಯುತ್ತಿತ್ತು.

ರಮಾ— ಅಲ್ಲಿ ನಿನಗೆ ನಿನ್ನ ಪ್ರತಿಮೆಯೇ ಕಾಣಿಸುತ್ತಿತ್ತು.

ರಾತ್ರಿ ಜಾಲಪಳಿಗೊಂದು ಭಯಂಕರ ಕನಸು ಬಿದ್ದಿತು. ಅವಳು ಚೀರಿದಳು. ರಮಾನಾಥನು ಬೆಚ್ಚಿಬಿದ್ದು ಕೇಳಿದನು— ಜಾಲಪ ಏನಾಯಿತು. ಕನಸು ಕಂಡೆಯಾ?

ಜಾಲಪಳು ಗಾಬರಿಗೊಂಡ ನೇತ್ರಗಳಿಂದ ಅತ್ತಿತ್ತ ನೋಡಿ ಹೇಳಿದಳು— ಎಂತಹ ಸ್ವಪ್ನವೋ ಅದು. ಬಹಳ ಸಂಕಟದಲ್ಲಿ ಬಿದ್ದಿದ್ದೆ.

ರಮಾ— ಏನು ಕಂಡೆ ?

ಜಾಲಪ— ಏನು ಹೇಳಲಿ? ಹೇಳಲಿಕ್ಕೆ ಬಾಯಿಯೇ ಬರುವುದಿಲ್ಲ. ನಿಮ್ಮನ್ನು ಸಿಪಾಯಿಗಳು ಎಳೆದುಕೊಂಡು ಹೋಗುವುದನ್ನು ನೋಡಿದೆ. ಅವರ

೧೯

ಪ್ರಾತಃಕಾಲ, ರಮಾನಾಥನು ರತನಳೆಡೆಗೆ ಜನನನ್ನು ಕಳುಹಿಸಿದನು. ಬಳೆಗಳು ಇನ್ನು ನಾಲ್ಕು ದಿನಗಳಲ್ಲಿ ಸಿಗುವುವೆಂದೂ ಆ ಚೀಲದಲ್ಲಿ ತನ್ನ ಇನ್ನೂರು ರೂಪಾಯಿಗಳು ಇದ್ದುವೆಂದೂ ಅವುಗಳನ್ನು ಕಳುಹಿಸಬೇಕೆಂದೂ ಬರೆದು ಅವನ ಹತ್ತಿರ ಕೊಟ್ಟಿದ್ದನು. ತನ್ನ ಮರ್ಯಾದೆಯನ್ನು ಉಳಿಸಿಕೊಂಡು ಎಷ್ಟು ವಿನಮ್ರತೆ ಅವನಿಂದ ಸಾಧ್ಯವೋ, ಅಷ್ಟಕ್ಕೆ ಅವನು ಏನೂ ಕಡಮೆ ಮಾಡಲಿಲ್ಲ. ಅನನು ಕಳುಹಿದ ಆಳು ಬರುವ ವರೆಗೆ ಅವನು ವ್ಯಗ್ರತೆಯಿಂದ ಆತನ ದಾರಿಯನ್ನು ನೋಡುತ್ತಿದ್ದನು. ಕೊನೆಗೆ ಒಂಬತ್ತು ಗಂಟೆಯ ಸುಮಾರಿಗೆ ಆಳು ಮರಳಿದನು. ರತನಳು ಇನ್ನೂರು ರೂಪಾಯಿಗಳನ್ನೇನೋ ಕೊಟ್ಟಿದ್ದಳು; ಆದರೆ ಪತ್ರಕ್ಕೆ ಉತ್ತರವಿರಲಿಲ್ಲ.

ರಮಾನಾಥನು ನಿರಾಶೆಯಿಂದ ಆಕಾಶದ ಕಡೆಗೆ ನೋಡಿದನು. ರತನಳಿಗೆ ಇಷ್ಟು ಶಿಷ್ಟಾಚಾರದ ಅರಿವಿಲ್ಲವೇ ಎಂದು ಯೋಚಿಸಿದನು. ಈ ಯೋಚನೆಯ ನಡುವೆ ಅವನಿಗೆ ಸ್ನಾನ-ಊಟಗಳ ಪರಿವೇ ಇರಲಿಲ್ಲ.

ರಮಾನಾಥನು ರೂಪಾಯಿಗಳನ್ನು ಹಿಡಿದುಕೊಂಡು ಒಳಗೆ ಬಂದಾಗ ಜಾಲಪಳೆಂದಳು— ನೀವು ರತನಳಿಂದ ಹಣ ತರಿಸಿದ್ದೀಕೆ? ನಾನು ಕೊಡುತ್ತಿರಲಿಲ್ಲವೆ ?

ರಮಾನಾಥನು ಉದಾಸೀನ ಭಾವದಿಂದ ಹೇಳಿದನು— ಇನ್ನು ಬೇಡ.

ಜಾಲಪ—ರೂಪಾಯಿ ಕೊಡುವೆನೆಂದು ನಾನು ನಿನ್ನೆಯೆ ಹೇಳಿರಲಿಲ್ಲವೆ? ನಿಮಗೆ ಇಷ್ಟು ಅವಸರದಿಂದ ಅದನ್ನು ರತನಳ ಕಡೆಯಿಂದ ತರಿಸುವ ಅವಶ್ಯಕತೆಯಾದರೂ ಏನಿತ್ತು? ಅವಳು ಮನಸ್ಸಿನಲ್ಲಿ ಏನು ಯೋಚಿಸುತ್ತಿರಬಹುದು? ತನ್ನ ಮೇಲೆ ಇವರಿಗೆ ಇಷ್ಟು ವಿಶ್ವಾಸವಿಲ್ಲವೆಂದು ಎಣಿಸಲೆ ?

ರಮಾನಾಥನು ಹತಾಶನಾಗಿ ಹೇಳಿದನು— ನಾನೇನೂ ಕೇಳಿರಲಿಲ್ಲ. ಆ ಚೀಲದಲ್ಲಿಯ ಇನ್ನೂರು ನನ್ನವೆಂದು ಬರೆದಿದ್ದೆ. ಅವಳು ತಾನಾಗಿ ಕಳುಹಿಸಿಕೊಟ್ಟಳು.

ಜಾಲಪಳು ನಕ್ಕು ಹೇಳಿದಳು— ನನ್ನ ರೂಪಾಯಿಗಳು ಬಹಣ ಲಕ್ಷಣವಾದವುಗಳು. ಎಲ್ಲವೂ ಈ ವರ್ಷದವು. ಧಳಧಳ ಎನ್ನುತ್ತವೆ. ನೋಡಿದರೆ ಕಣ್ಣಿಗೆ ಹಚ್ಚುವಾಗುವುದು.

ಅಷ್ಟರಲ್ಲಿ ಕೆಳಗಿನಿಂದ ದನಿ ಕೇಳಿಸಿತು— ಬಾಬೂಜಿ, ಸೇತಜಿಯವರು ಹಣ ಕೊಡಲಿಕ್ಕೆ ಹೇಳಿದ್ದಾರೆ.

ದಯಾನಾಥರು ಸ್ನಾನಕ್ಕೆಂದು ಒಳಗೆ ಹೋಗುವುದರಲ್ಲಿದ್ದವರು ಸೇತಜಿಯ ಆಳನ್ನು ಕಂಡು ಕೇಳಿದರು—ಯಾವ ಸೇತ್ ? ಎಂತಹ ರೂಪಾಯಿ? ನಮ್ಮ ಮನೆಗೆ ಬೇರೆಯವರು ರೂಪಾಯಿಗೆ ಬರುವ ಕ್ರಮವಿಲ್ಲ.

ದಯಾನಾಥರು ರಮಾನಾಥನನ್ನು ಕರೆದು ಹೇಳಿದರು ನೋಡು, ಅವನು ಯಾವ ಸೇತರ ಕಡೆಯಿಂದ ಬಂದಿರುವನೆಂದು? ಅವನಿಗೆ ನೀನು ಕೊಡುವದಿದೆ ಯಂತೆ ಕೊಡಬಾರದೆ? ಎಷ್ಟಿದೆ?

ರಮಾನಾಥನಿಗೆ ಏನು ಉತ್ತರಿಸುವುದೆಂದೇ ತೋಚಲಿಲ್ಲ. ಅಷ್ಟರಲ್ಲಿ ಆಳು ಹೇಳಿದನು— ಸರಿ. ಏಳೂರು ಬಾಬೂಜಿ ?

ರಮಾನಾಥ— ಏನೋ ನನಗೆ ಸರಿಯಾಗಿ ಗೊತ್ತಿಲ್ಲ.

ಆಳು—ಯಾಕೆ ಗೊತ್ತಿಲ್ಲ? ನನ್ನ ಹತ್ತಿರ ರಶೀದಿಯಿದೆ. ಅವತ್ತಿನಿಂದ ಏನೂ ಕೊಟ್ಟಿಲ್ಲ. ಕಡಮೆಯಾಗುವುದು ಹೇಗೆ ?

ರಮಾನಾಥನು ಅವನ ಹತ್ತಿರ ಹೇಳಿದನು—ಸರಿ, ನಡಿ ಅಂಗಡಿಗೆ. ನಾನೇ ಸ್ವತಃ ಅಲ್ಲಿಗೆ ಬರುತ್ತೇನೆ.

ಆಳು— ನಮಗೇನೂ ದೊರೆಯದೆ ನಾವು ಇಲ್ಲಿಂದ ಕಾಲು ಕೀಳುವ ವರೇ ಆಲ್ಲ. ನೀವು ಹೀಗೆ ತಡ ಮಾಡಿದರೆ ಅಲ್ಲಿ ಬೈಗುಳನ್ನು ಕೇಳಬೇಕು ನಾವು.

ರಮಾನಾಥನು ಇಡೀ ಸಮಾಜದ ದೃಷ್ಟಿಯಲ್ಲಿ ನೀಚನಾಗಬಲ್ಲನು. ಆದರೆ ತಂದೆಯ ಮುಂದೆ ನೀಚನಾಗುವುದು ಮಾತ್ರ ಅವನಿಗೆ ಮರಣಕ್ಕಿಂತ ಹೆಚ್ಚೇ ಆಗಿದ್ದಿತು. ಯಾವನು ತನ್ನ ಇಡೀ ಬಾಳುವೆಯಲ್ಲಿ ಅಧರ್ಮದ ಒಂದು ಕಾಸನ್ನೂ ಮುಟ್ಟಿಲ್ಲವೋ, ಕಡ ತೆಗೆದುಕೊಂಡು ಉಣ್ಣುವುದಕ್ಕಿಂತ ಉಪವಾಸ ಬಿದ್ದು ಸಾಯುವದೇ ಲೇಸೆಂದು ಯಾರ ಅಭಿಪ್ರಾಯವಿತ್ತೋ, ಅಂತಹ ವ್ಯಕ್ತಿಯ ಮಗನು ನಿರ್ಲಜ್ಜನು ! ನಾಚಿಕೆಗೇಡಿ ! ತಂದೆಯ ಆತ್ಮಕ್ಕೆ ಅವನು ಈ ರೀತಿ ಅಪಮಾನ ಮಾಡಲಾರದಾದನು. ಮಗನು ಅವರ ಹೆಸರಿಗೆ ಕಲಂಕ ಹಚ್ಚುತ್ತಿರುವನೆಂದು ಅವರಿಗೆ ತಿಳಿಯಲಾಗದು. ಕರ್ಕಶ ಸ್ವರದಿಂದ ಅವನು ಆಳಿಗೆ ಹೇಳಿದನು— ಇನ್ನೂ ನಿಂತಿರುವುದೇಕೆ ? ಸರಿಯಾಚೆಗೆ ಇಲ್ಲ ವಾದರೆ ಒದ್ದು ಹೊರಗೆ ಹಾಕುತ್ತೇನೆ.

ಆಳು— ನಮ್ಮ ರೂಪಾಯಿ ಕೊಟ್ಟು ಬಿಡಿರಿ. ನಾವು ಹೊರಡುತ್ತೆ
ನಿಮ್ಮ ಬಾಗಿಲಲ್ಲಿ ನನಗೇನು ಮಿಠಾಯಿ ಸಿಗುತ್ತದೆಯೆ ?

ರಮಾ-- ನೀನು ಹೋಗುವುದಿಲ್ಲವೆ ? ಹೋಗು ಸೇರಜಿಯವರ ಹತ್ತಿ
ವ್ಯಾಜ್ಯ ಮಾಡಲಿಕ್ಕೆ ಹೇಳು.

ದಯಾನಾಥರು ಗದರಿಸಿದರು— ಎಂಥ ನಿರ್ಲಜ್ಜೆಯಿಂದ ಮಾತಾಡು
ತ್ತಿರುವೆಯೋ ! ಕಿಸೆಯಲ್ಲಿ ದುಡ್ಡೆಲ್ಲವೆಂದ ಮೇಲೆ ಒಡವೆಯನ್ನೇಕೆ ತಂದೆ ?
ಈಗ ತಂದಾಯಿತು. ರೂಪಾಯಿ ಕೊಡು. ಹೇಳಿಬಿಟ್ಟಿ, ವ್ಯಾಜ್ಯ ಮಾಡಿ
ರೆಂದು. ವ್ಯಾಜ್ಯಕ್ಕೆ ಹೋದರೆ ಮರ್ಯಾದೆ ಎಷ್ಟು ಉಳಿಯುವದೆಂಬ ಯೋಚನೆ
ಯಾದರೂ ಇದೆಯೆ ? ಪೇಟೆಗೆ ಪೇಟೆಯೇ ಬೆರಳು ತೋರಿಸಹತ್ತುವುದು.
ಆದರೆ, ನಿನಗೇಕಿದ್ದೀತು ಆ ಚಿಂತೆ ? ಅಲ್ಲವಾದರೆ ಇಷ್ಟು ದೊಡ್ಡ ಹೊರೆ
ಹೊರುವ ಸಾಹಸವನ್ನೇಕೆ ಮಾಡಿದೆ ಹೇಳು. ಗಂಡನ ಮೂರ್ಖತನವನ್ನು
ಕಂಡೂ ಅವನನ್ನು ತಡೆದು ಹಿಡಿಯದ ಹೆಂಡತಿಯಾದರೂ ಎಂಥವಳು !
ನೀನು ಏನೆಂದೆಣಿಸಿ ಸಾಲ ಮಾಡಿದಿ ? ನಿನ್ನ ಆದಾಯವೇನೂ ಹೇಳಿ
ಕೊಳ್ಳುವಷ್ಟಿಲ್ಲ.

ರಮಾನಾಥನು ನಿಸ್ಸಂಕೋಚವಾಗಿ ಹೇಳಿದನು— ನೀವು ಸುಮ್ಮನೆ
ಸಿಟ್ಟುಗುತ್ತಿದ್ದೀರಿ. ನಿಮ್ಮ ಹತ್ತಿರ ರೂಪಾಯಿ ಕೇಳಲಿಕ್ಕೆ ಬಂದಾಗಲವೆ ?
ಈಗ ಏನು ಬೇಕಾದರೂ ಅನ್ನಿರಿ. ನನ್ನ ವೇತನದಿಂದ ಸ್ವಲ್ಪ ಸ್ವಲ್ಪವೇ
ತೆಗೆದು ತೀರಿಸುತ್ತೇನೆ.

ತನ್ನ ಮನಿಸಿನೊಳಗೇ ಹೀಗಂದುಕೊಂಡನು-- ಇದು ನಿಮ್ಮ ಕರ್ಮ
ಫಲ. ಇದು ನಿಮ್ಮ ಪಾಪದ ಪ್ರಾಯಶ್ಚಿತ್ತವಲ್ಲದೆ ಮತ್ತೇನು ?

ಪಿತಾ-ಪುತ್ರರಲ್ಲಿ ಜಗಳಕ್ಕಿಟ್ಟುದನ್ನು ನೋಡಿ ಸೇರಜಿಯು ಆಳು ಮೆಲ್ಲ
ಅಲ್ಲಿಂದ ನುಸುಳಿಕೊಂಡನು. ದಯಾನಾಥರು ಸ್ನಾನಕ್ಕೆ ಹೋದರು ; ರಮಾ
ನಾಥನು ಮೇಲಕ್ಕೆ ಹೋದನು. ಅವನ ಮುಖದ ಮೇಲೆ ಲಜ್ಜೆ, ಗ್ಲಾನಿಗಳು
ಎದ್ದು ತೋರುತ್ತಿದ್ದವು. ಯಾವ ಅಪಮಾನದಿಂದ ಉಳಿಯಬೇಕೆಂದು ಅವನು
ಯತ್ನಿಸುತ್ತಿದ್ದನೋ, ಅದು ನಡದೇ ಹೋಯಿತು. ಈಗ ಅವನ ಮುಂದೆ
ಯಮದೂತರು ಬಂದು ನಿಂತರೂ ಅವನು ಆನಂದದಿಂದ ಅವರನ್ನು ಸ್ವಾಗತಿಸು
ತ್ತಿದ್ದನು. :ಎಲ್ಲಿ ಏನಾಗುವುದೋ, ಈ ಶಬ್ದವು ಅವನ ರೋಮ ರೋಮಗಳಿಂದ
ಹೊಮ್ಮುತ್ತಿತ್ತು. ಎಲ್ಲಿ ಏನಾಗುವುದು ? ಇದಕ್ಕಿಂತ ಹೆಚ್ಚಿನ ವ್ಯಾಖ್ಯೆಯು

ಅವನಿಂದ ಸಾಧ್ಯವಿಲ್ಲದಾಗಿತ್ತು. ಈ ಒಂದು ಪ್ರಶ್ನೆಯೇ ಒಂದು ಸರ್ವವ್ಯಾಪಿ ಪಿಶಾಚಿಯಂತೆ ಅವನನ್ನೇ ದಿಟ್ಟಿಸುತ್ತಿತ್ತು.

ಜಾಲಪಳು ಕೇಳಿದಳು— ಇವನಿಗೆ ಇನ್ನು ಸ್ವಲ್ಪವೇ ಕೊಡುವುದುಳಿದಿದೆ ಯೆಂದು ನೀವು ಹೇಳಿದ್ದಿರಲ್ಲವೆ?

ರಮಾನಾಥನು ತಲೆತಗ್ಗಿಸಿ ಹೇಳಿದನು— ಈ ದುಷ್ಟನು ಸುಳ್ಳು ಹೇಳುತ್ತಿರುವನು. ನಾನು ರೂಪಾಯಿ ಕೊಟ್ಟಿರುತ್ತೇನೆ.

ಜಾಲಪಳು— ಕೊಟ್ಟಿದ್ದರೆ ಅವನು ತಗಾವೆ ಮಾಡುತ್ತಿದ್ದನೇಕೆ? ನಿಮ್ಮ ಆದಾಯವು ಕಡಮೆ ಇದ್ದಾಗ ನೀವು ಒಡವೆಗಳನ್ನು ಕೊಂಡುದಾದರೂ ಏಕೆ? ನಾನೇನೂ ಹಟ ಹಿಡಿಯಲಿಲ್ಲ. ನಿಮ್ಮೊಟ್ಟಿಗೆ ನನಗೂ ಎರಡು ಮಾತು ಕೇಳುವಂತೆ ಮಾಡಿದಿರಿ. ನೀವು ನನ್ನಲ್ಲಿ ಮುಚ್ಚುಮರೆ ಮಾಡುತ್ತಿದ್ದೀರಿ. ನಿಮ್ಮ ಆದಾಯವು ಇಷ್ಟು ಕಡಿಮೆಯೆಂದು ಗೊತ್ತಿದ್ದರೆ ಕೇರಿಯ ಹೆಂಗಸರನ್ನೆಲ್ಲಾ ಟಾಂಗಾದ ಮೇಲೆ ಮೆರವಣಿಗೆ ಮಾಡಿಸುವುದಕ್ಕೆ ನನಗೇನು ಹುಚ್ಚಿ? ನೀವು ನನಗೆ ಈ ರೀತಿ ಮೋಸ ಮಾಡುತ್ತಿದ್ದೀರೆಂದು ನನಗೇನು ಗೊತ್ತು? ನಿಮ್ಮನ್ನು ಕಿತ್ತು ಹರಿದು ಮನೆ ತುಂಬಿಕೊಳ್ಳಲಿಕ್ಕೆ ನಾನೇನೂ ಸೂಳೆಯಲ್ಲವೆಂದು ಹಿಂದೊಮ್ಮೆ ಹೇಳಿರುವೆ. ಒಳ್ಳೆಯವರಲ್ಲೂ, ಕೆಟ್ಟವರಲ್ಲೂ ನಾನು ನಿಮ್ಮ ಜೊತೆಯಾಗಿ ಇರುವೆನು. ಸುಖದಲ್ಲಿ ಬೇಕಾದರೆ ನೀವು ನನ್ನನ್ನು ಮಾತಾಡಿ ಸದಿದ್ದರೂ ಚಿಂತೆ ಇಲ್ಲ; ಆದರೆ ಕಷ್ಟ ಬಂದಾಗ ನಿಮ್ಮ ಕುತ್ತಿಗೆ ಜೋಲು ಬಿದ್ದೇ ಬೀಳುವೆನು. /

ರಮಾನಾಥನ ಬಾಯಿಯಿಂದ ಒಂದು ಶಬ್ದವೂ ಹೊರಡಲಿಲ್ಲ. ರಮಾನಾಥನು ಊಟ ಮಾಡಿ ಆಫೀಸಿಗೆ ಹೋಗಬೇಕೆಂದು ಹೊರಗೆ ಕಾಲಿಟ್ಟಾಗ ಜಾಲಪಳು ಹಠಾತ್ತಾಗಿ ಬಂದು ಹೇಳಿದಳು— ನನ್ನ ಹತ್ತಿರ ಇರುವ ೨೦೦ ರೂಪಾಯಿಗಳನ್ನು ಸರಾಫನಿಗೆ ಕೊಡಬಾರದೆ?

ಹೊರಡುವ ಸಮಯ ರಮಾನಾಥನು ಬೇಕೆಂದೇ ರೂಪಾಯಿ ಕೇಳಿರಲಿಲ್ಲ. ಅಷ್ಟೆಲ್ಲಾ ಮಾತುಗಳನ್ನು ಕೇಳಿದ ಬಳಿಕ ಅವಳನ್ನು ಬೇಡುವುದಕ್ಕೆ ಅವನಿಗೆ ಸಂಕೋಚ ಮಾತ್ರವಲ್ಲ, ಭಯವೂ ಆಗುತ್ತಿತ್ತು. ಎಲ್ಲಿಯಾದರೂ ವುನಃ ಅವಳು ಉಪದೇಶಕ್ಕೆ ತೊಡಗಿಬಿಟ್ಟರೆ? ಅದಕ್ಕಿಂತ ಈ ವಿಸತ್ತುಗಳೇ ಆದೀತು. ಆದರೆ ಜಾಲಪಳು ಕರೆದಾಗ ಸ್ವಲ್ಪ ಆಸೆ ಉಂಟಾಯಿತು. ನಿಂತು ಹೇಳಿದನು— ಒಳ್ಳೆಯದು, ತಂದುಕೊಡು.

ಜಾಲಸಳು ಓಡೋಡುತ್ತ ಮೇಲೆ ಹೋಗಿ ರೂಪಾಯಿಗಳನ್ನು ತಂದು ಅವನ ಚೀಲದಲ್ಲಿ ತುಂಬಿದಳು. ರಮಾನಾಥನು ಹಣ ದೊರೆತೊಡನೆ ಆನಂದ ದಿಂದ ಹಿಗ್ಗುವನೆಂದು ಆಕೆ ಎಣಿಸಿದ್ದಳು. ಆದರೆ ಇಲ್ಲ, ಇನ್ನೂರು ಮುನ್ನೂರು ರೂಪಾಯಿಗಳಾಗಬೇಕು. ಅನ್ನೆಲ್ಲಿಂದ ಬರಬೇಕು? ಹಸಿವೆಯಿಂದ ಬಳಲುತ್ತಿರುವ ಮನುಷ್ಯನಿಗೆ ಬೇಕಾದುದು ಹೊಟ್ಟೆತುಂಬ ಅನ್ನ, ಬರೇ ಎರಡು ತುತ್ತಿನಿಂದ ಅವನಿಗೆ ತೃಪ್ತಿಯಾಗುವಂತಿಲ್ಲ.

ರಸ್ತೆಯನ್ನು ಸೇರಿದೊಡನೆ ರಮಾನಾಥನು ಒಂದು ಟಾಂಗಾವನ್ನು ಮಾಡಿ ಕೊಂಡು ಜಾರ್ಜ್ ಟೌನಿನತ್ತ ತೆರಳಲು ಹೇಳಿದನು. ರತನಳು ಸಿಕ್ಕಿದರೆ ಏನಾದರೂ ಆಗಬಹುದೆಂದು ಆತನ ಆಸೆ. ಜಾರ್ಜ್ ಟೌನ ಬಂದಿತು; ರತನಳ ಮನೆಯೂ ಬಂದಿತು. ರತನಳು ಜಗುಲಿಯಲ್ಲೆ ಕೂತಿದ್ದಳು. ಅವಳನ್ನು ಕಂಡು ರಮಾನಾಥನ ಕೈ ಮೇಲೆ ಹೋಯಿತು. ಅವಳೂ ಕೈ ಮೇಲೆತ್ತಿದಳು. ಆದರೆ ರಮಾನಾಥನ ಸಂಯಮವು ಕಡಿಮೆ ಹೋಯಿತು. ಅಷ್ಟರಲ್ಲಿ ಟಾಂಗಾವೂ ಮುಂದೆ ಹೋಯಿತು. ರತನಳು ಕರೆಯುತ್ತಿದ್ದರೆ ಅವನು ಮುಂದೆ ಹೋಗುತ್ತಿದ್ದನು; ರತನಳು ಒಳಗಿದ್ದರೂ ಅವನು ಹೋಗುತ್ತಿದ್ದನು. ಆದರೆ ಅವಳನ್ನು ಎದುರಲ್ಲೆ ಕಂಡು ಅವನು ಸಂಕೋಚದಲ್ಲಿ ಮುಳುಗಿ ಹೋದನು.

ಮುನ್ಸಿಪಲ್ ಆಫೀಸು ಬಂದಿತು. ರಮಾನಾಥನು ಇಳಿದವನೇ ನೇರಾಗಿ ರಮೇಶಬಾಬುಗಳಲ್ಲಿಗೆ ಹೋದನು. ಅವರು ಇವನು ಬಂದೊಡನೆ ಕೇಳಿದರು— ಎಲ್ಲಿದ್ದೆ ಇಷ್ಟು ಹೊತ್ತು? ಖಜಾಂಚಿಯವರು ನಿನ್ನನ್ನು ಹುಡುಕುತ್ತ ಇದ್ದರು. ವೇದೆ ಸಿಗಲಿಲ್ಲವೆ?

ರಮಾನಾಥನು ಹೇಳಿದನು—ನಾನು ಮನೆಯಲ್ಲಿರಲಿಲ್ಲ. ಹೀಗೆ ವಕೀಲರಲ್ಲಿಗೆ ಹೋಗಿದ್ದೆ. ದೊಡ್ಡ ಗಂಡಾಂತರವೊಂದರಲ್ಲಿ ಬಿದ್ದಿದ್ದೇನೆ.

ರಮೇಶ— ಏನದು? ಮನೆಯಲ್ಲಿ ಎಲ್ಲರೂ ಕ್ಷೇಮವಷ್ಟೆ?

ರಮಾ— ಮನೆಯಲ್ಲೇನೂ ತೊಂದರೆಯಿಲ್ಲ. ನಿನ್ನೆ ಸಂಜೆ ಇಲ್ಲಿ ಬಹಳ ಕೆಲಸವಿದ್ದುದರಿಂದ ನನಗೆ ಸಮಯದ ಪರವೆಯೇ ಇರಲಿಲ್ಲ. ಕೆಲಸ ಮುಗಿಸಿ ಎದ್ದಾಗ ಖಜಾಂಚಿಯವರು ಹೋಗಿ ಬಿಟ್ಟಿದ್ದರು. ನನ್ನ ಕೋಣೆಯಲ್ಲಿ ಪೆಟ್ಟಿಗೆ ಯೇನೂ ಇಲ್ಲವಷ್ಟೇ ಅದುದರಿಂದ ನಿನ್ನೆ ಜಮೆಯಾದ ೮೦೦ ರೂಪಾಯಿಗಳನ್ನು ಮನೆಗೆ ತೆಗೆದುಕೊಂಡು ಹೋಗುವುದೇ ವಿಹಿತವೆಂದು ಬಗೆದೆನು. ನಗದಿ ಏನೂರು ರೂಪಾಯಿಗಳನ್ನು ಚೀಲದಲ್ಲಿಟ್ಟಿದ್ದೆನು. ಮುನ್ನೂರು ರೂಪಾಯಿ

ಗಳ ನೋಟನ್ನು ಕಿವಿಯಲ್ಲಿ ಹಾಕಿಕೊಂಡು ಮನೆಗೆ ಹೊರಟೆ. ವೇಟಿಯಲ್ಲಿ ಒಂದೆ ರಡು ಸಾವಾಸು ಖರೀದಿ ಮಾಡಬೇಕಾಗಿತ್ತು. ಅದನ್ನೆಲ್ಲಾ ಮುಗಿಸಿ ಮನೆಗೆ ಹೋಗಿ ನೋಡುತ್ತೇನೆ, ನೋಟುಗಳಿಲ್ಲ.

ರಮೇಶ ಬಾಬುಗಳು ಆಶ್ಚರ್ಯದಿಂದ ಕೇಳಿದರು—ಮುನ್ನೂರು ರೂಪಾಯಿ ಗಳ ನೋಟುಗಳು ಕಾಣೆಯಾದುವೆ ?

ರಮಾ— ಹೌದು, ಕೋಟಿನ ಮೇಲು ಕಿವಿಯಲ್ಲಿತ್ತು. ಯಾರೋ ಹಾರಿಸಿಬಿಟ್ಟರು.

ರಮೇಶ— ನಿನ್ನನ್ನು ಗುದ್ದಿ ನಿನ್ನ ಕೈಯಿಂದ ಫೈಲಿ ಹಾರಿಸಲಿಲ್ಲವಷ್ಟೆ ?

ರಮಾ— ಏನನ್ನು ಹೇಳಲಿ ರಮೇಶಬಾಬುಗಳೆ? ಆಗಿನಿಂದ ನನ್ನ ಚಿತ್ತದ ಸ್ಥಿತಿ ಏನೆಂದು ವಿವರಿಸಲಾರೆ. ಅದೇ ಚಿಂತೆಯಲ್ಲಿದ್ದೇನೆ. ಯಾವೊಂದು ಏರ್ಪಾಡನ್ನು ಮಾಡಲಾಗಲಿಲ್ಲ.

ರಮೇಶ— ತಂದೆಯವರ ಹತ್ತಿರ ನೀನು ಹೇಳಿರಲಿಕ್ಕಿಲ್ಲ.

ರಮಾ— ಅವರ ಸ್ವಭಾವವು ನಿಮಗೆ ಗೊತ್ತಿದೆ ರೂಪಾಯಿ ಕೊಡು ವುದಿರಲಿ, ಜೈಗಳ ಸುರಿಮಳೆಯಾಗುತ್ತಿತ್ತು.

ರಮೇಶ— ಹಾಗಾದರೆ ಏನು ಗತಿ ?

ರಮಾ— ಇವತ್ತು ಸಂಜೆಯೊಳಗೆ ಏನಾದರೂ ವ್ಯವಸ್ಥೆ ಮಾಡಿಯೇ ಮಾಡುತ್ತೇನೆ.

ರಮೇಶಬಾಬುಗಳು ಕಠೋರಭಾವವನ್ನು ಧರಿಸಿ ಹೇಳಿದರು— ಹಾಗಾ ದರೂ ಮಾಡಲ್ಲ ಬೇಗನೆ! ಇಷ್ಟು ಅಜಾಗ್ರತೆ ನಿನ್ನಿಂದ ಹೇಗಾಯಿತೆಂದೇ ನನಗೆ ತಿಳಿಯದಾಗಿದೆ. ಕಣ್ಣು ಮುಚ್ಚಿ ಹೋಗುತ್ತಿದ್ದಿಯಾ ರಸ್ತೆಯ ಮೇಲೆ, ಅಥವಾ ಹೆಂಡ ಕುಡಿದಿದ್ದಿಯಾ? ನನಗೆ ನಿನ್ನ ಮಾತಿನ ಮೇಲೆ ನಂಬುಗೆಯಾಗು ವುದಿಲ್ಲ. ಸತ್ಯವಿದ್ದುದನ್ನೇ ಹೇಳು ಸಿಕ್ಕಾಬಟ್ಟೆ ಖರ್ಚು ಮಾಡಿಲ್ಲವಷ್ಟೆ ? ಅದಿನ ನೀನು ನನ್ನ ಹತ್ತಿರ ರೂಪಾಯಿಗಳನ್ನೇಕೆ ಕೇಳಿದೆ ?

ರಮಾನಾಥನ ಮುಖವು ಕಳೆಗುಂದಿತು. ಗುಟ್ಟು ರಟ್ಟಾದರೆ ಗತಿ ಏನು ? ಹೇಳಿದನು— ನಾನು ಸರ್ಕಾರಿ ಹಣವನ್ನು ಖರ್ಚು ಮಾಡುವೆನೆ ? ಆ ದಿವಸ ತಂದೆಯವರಿಗೋಸ್ಕರ ನಿಮ್ಮೊಡನೆ ಬೇಡಿದೆ. ನಿಮ್ಮ ಪತ್ರ ಅವರಿಗೆ ಓದಿ ಹೇಳಿದೆ. ಕೇಳಿ ಬಹಳ ನಕ್ಕರು; ಬೇರೆ ವ್ಯವಸ್ಥೆ ಮಾಡಿಕೊಂಡರು. ಈ ನೋಟು ಗಳು ಕಾಣೆಯಾದ ವಿಷಯ ನನಗೇ ಆಶ್ಚರ್ಯವೆನಿಸುತ್ತಿದೆ.

ರಮೇಶ— ನಿನಗೆ ತಂದೆಯನ್ನು ಕೇಳುವುದಕ್ಕೆ ನಾಚಿಕೆಯಾಗುವುದಾದರೆ ನಾನು ಪತ್ರ ಬರೆದು ತರಿಸಲಿ?

ರಮಾನಾಥನು ಕಿವಿಗಳ ಮೇಲೆ ಕೈಯಿಟ್ಟು ಹೇಳಿದನು— ಬೇಡ, ದೇವರಾಣೆಯಾಗಿ ಹಾಗೆ ಮಾಡಬೇಡಿ. ನಿಮಗೆ ಹಾಗೆ ಮಾಡಬೇಕೆಂದೇ ಇದ್ದ ಪಕ್ಷದಲ್ಲಿ ಮೊದಲು ನನ್ನ ಮೇಲೆ ಗುಂಡು ಹಾರಿಸಿ ಬಿಡಿರಿ.

ರಮೇಶಬಾಬುಗಳು ಕ್ಷಣಕಾಲ ಯೋಚಿಸಿ ಹೇಳಿದರು— ಸಂಜೆಯೊಳಗೆ ರೂಪಾಯಿಗಳು ಸಿಕ್ಕುವೆಂದು ನಿನಗೆ ಭರವಸೆಯಿದೆಯೆ ?

ರಮಾ — ಹೌದು, ಭರವಸೆಯೇನೋ ಇದೆ.

ರಮೇಶ— ಇರಲಿ, ಈ ಚೀಲದ ರೂಪಾಯಿಗಳನ್ನು ಖಜಾಂಚಿಯವರ ವಶಕ್ಕೊಪ್ಪಿಸು. ಆದರೆ ನೋಡಪ್ಪ, ಸ್ಪಷ್ಟವಾಗಿ ಹೇಳುತ್ತೇನೆ. ನಾಳೆ ಹತ್ತು ಗಂಟೆಯೊಳಗೆ ರೂಪಾಯಿ ಬಾರದಿದ್ದರೆ ಮತ್ತೆ ನನ್ನನ್ನು ದೂರಬೇಡ. ಕಾನೂನು ಪ್ರಕಾರ ಈಗಲೇ ನಿನ್ನನ್ನು ಪೊಲೀಸಿನವರ ವಶ ಕೊಡಬೇಕಾಗಿತ್ತು; ಆದರೆ ನೀನಿನ್ನೂ ಹುಡುಗನೆಂದು ಭಾವಿಸಿ ಕ್ಷಮಿಸಿದ್ದೇನೆ. ಇಲ್ಲದಿದ್ದಲ್ಲಿ ಸರಕಾರೀ ವಿಷಯದಲ್ಲಿ ನಾನು ಪಕ್ಷಪಾತ ಮಾಡುವುದಿಲ್ಲವೆಂದು ನಿನಗೆ ಗೊತ್ತಿದೆ. ನಿನ್ನ ಸ್ಥಾನದಲ್ಲಿ ನಿನ್ನ ಬದಲು ನನ್ನ ತಮ್ಮನೋ, ಮಗನೋ ಇದ್ದಿದ್ದರೆ ಅಪನೋಡನೆಯೂ ನಾನು ಹೀಗೆಯೇ ವರ್ತಿಸುತ್ತಿದ್ದೆ. ಏಕೆ, ಇದಕ್ಕಿಂತಲೂ ಕಟುವಾಗಿ. ನಿನಗೆ ತುಂಬಾ ಸಲಿಗೆ ಬಿಟ್ಟಿದ್ದೇನೆ. ನನ್ನ ಹತ್ತಿರ ರೂಪಾಯಿಗಳಿರುತ್ತಿದ್ದರೆ ಕೊಡುತ್ತಿದ್ದೆ. ನನ್ನ ಸ್ಥಿತಿ ನಿನಗೆ ಗೊತ್ತಿದೆ. ನಾಳೆ ರೂಪಾಯಿ ಬಾರದಿದ್ದರೆ ನನ್ನನ್ನು ದೂರಬೇಡ. ಪೊಲೀಸರ ಕೈಯಿಂದ ನಿನ್ನನ್ನು ಉಳಿಸಿಕೊಳ್ಳುವುದಕ್ಕೆ ನನ್ನ ಮೈತ್ರಿಗೂ ಸಾಧ್ಯವಿಲ್ಲ. ನನ್ನ ಗೆಲೆತನವೆಂದು ತನ್ನ ಋಣವನ್ನು ತೀರಿಸಿತು. ಇಲ್ಲವಾದರೆ ಇಷ್ಟರಲ್ಲಿ ನಿನ್ನ ಕೈಗೆ ಬೇಡಿ ಬೀಳುತ್ತಿತ್ತು.

ಬೇಡಿಗಳು !— ಈ ಶಬ್ದವು ಬಾಣದಂತೆ ರಮಾನಾಥನ ಹೃದಯದಲ್ಲಿ ನೆಟ್ಟಿತು. ಪಾದದಿಂದ ನೆತ್ತಿಯ ವರೆಗೆ ಅವನು ನಡುಗಹತ್ತಿದನು. ಆ ವಿಪತ್ತಿನ ಕಲ್ಪನೆಯಿಂದಲೇ ಅವನ ಕಣ್ಣುಗಳಲ್ಲಿ ನೀರು ಸುರಿಯಲಾರಂಭಿಸಿತು. ಅವನು ಮೆಲ್ಲಮೆಲ್ಲನೆ ತಲೆಯನ್ನು ತಗ್ಗಿಸಿಕೊಂಡು ಸಜೆಯನ್ನು ಹೊಂದಿದ ಕೈದಿಯಂತೆ ಹೋಗಿ ತನ್ನ ಕುರ್ಚಿಯ ಮೇಲೆ ಕುಳಿತನು. ಆದರೆ ಭಯಂಕರ ಶಬ್ದವು ಅವನ ಹೃದಯಾಂತರಾಳದಲ್ಲಿ ನಡುನಡುವೆ ಪ್ರತಿಧ್ವನಿಸುತ್ತಿತ್ತು.

ಬಾನಿನಲ್ಲಿ ಕರಿ ಮೋಡಗಳು ಹಬ್ಬಿದ್ದುವು. ಎಲ್ಲಿಯೂ ನೇಸರು ಕಾಣಿ

ಸನು. ಅವನೂ ಆ ಮೋಡವೆಂಬ ಸೆರೆಮನೆಯಲ್ಲಿ ಸಿಲುಕಿದ್ದನೆ ? ಅವನ ಕೈ ಯಲ್ಲಿಯೂ ಬೇಡಿಗಳಿವೆಯೆ.

೨೦

ರಮಾನಾಥನು ಸಾಯಂಕಾಲ ಆಫೀಸಿನಿಂದ ಹೊರಟಾಗ ರಮೇಶಬಾಬು ಗಳು ಧಾವಿಸಿ ಬಂದು ನಾಳೆ ತಪ್ಪದೆ ಹಣವನ್ನು ತುಂಬಬೇಕೆಂದು ಅವನಿಗೆ ತಾಕೀತು ಮಾಡಿ ಹೋದರು. ಮನಸ್ಸಿನೊಳಗೆಯೆ ರಮಾನಾಥನು ಅವರ ಮೇಲೆ ಉರಿದುಬಿದ್ದನು. ಬಹಳ ಧರ್ಮವಂತರ ಬಾಲವಾಗಿದ್ದರೆ ಇವರಿಗ ಶುದ್ಧ ಢೋಂಗಿ ! ತನಗೆ ಬೇಕಿದ್ದರೆ ಯಾರ ಕಾಲು ತಿಕ್ಕುವುದಕ್ಕೂ ಹಿಂಜರಿಯದ ಇವರು ನನ್ನ ವಿಷಯಕ್ಕೆ ದೊಡ್ಡ ಆದರ್ಶವಾದಿಗಳ ಸೋಗನ್ನು ತಳೆದಿದ್ದಾರೆ. ಇದೆಲ್ಲಾ ಪ್ರದರ್ಶನದ ಹಲ್ಲುಗಳು ; ಸಾಯುವ ಕಾಲಕ್ಕೆ ಇವರ ಪ್ರಾಣ ಶೀಘ್ರದಲ್ಲಿ ಹೋಗಲಿಕ್ಕಿಲ್ಲವೆಂಬುದು ಖಂಡಿತ !

ಸ್ವಲ್ಪ ದೂರ ನಡೆದು ರತನಳ ಬಳಿಗೆ ಹೋಗೋಣವೆಂದು ಯೋಚಿಸಿ ಅಲ್ಲಿಗೆ ಹೋದನು. ಅಲ್ಲಿ ಒಬ್ಬ ಗುಜರಾತೀ ರತ್ನ ವ್ಯಾಪಾರಿಯು ರತನಳೆದುರು ಕುಳಿತು ತನ್ನ ಒಡವೆಗಳನ್ನವಳಿಗೆ ತೋರಿಸುತ್ತಿದ್ದನು, ರತನಳಿಗೆ ಒಂದು ಹಾರದ ಮೇಲೆ ತುಂಬಾ ಮನಸ್ಸಾಗಿತ್ತು. ಚೌಹಾರಿಯು ಅದರ ಬೆಲೆ ಸಾವಿರ ದಿನೂರು ರೂಪಾಯಿಗಳೆಂದು ಹೇಳುತ್ತಿದ್ದನು.

ರಮಾನಾಥನು ಆ ಹಾರವನ್ನು ಹಿಡಿದು ನೋಡಿ ಹೇಳಿದನು—ಹೌದು. ಹಾರವೇನೋ ಚೆನ್ನಾಗಿದೆ.

ರತನ— ಆದರೆ ಬೆಲೆ ಮಾತ್ರ ಬಹಳವಾಯಿತು.

ವ್ಯಾಪಾರಿ— ಬಾಯಿಯವರೆ, ಇಂಥದ್ದನ್ನು ಯಾರಾದರೂ ೧೨೦೦ಕ್ಕೆ ತಂದು ಕೊಡುವ ಪಕ್ಷಕ್ಕೆ ನಾನು ಏನು ದಂಡ ಕೊಡಬೇಕಾದರೂ ಸಿದ್ಧನಿದ್ದೇನೆ. ಸಾವಿರದಿನೂರೆಂದರೆ ನನ್ನ ಅಸಲು ಖರ್ಚು.

ರಮಾನಾಥನು ಮುಗುಳ್ಳುಗುತ್ತ ಹೇಳಿದನು— ಹಾಗೆನ್ನಬೇಡಿರಿ. ಸೇಠಜೀ, ನೀವು ದಂಡ ತೆರಬೇಕಾದೀತು.

ಚೌಹಾರಿಯು ಹೇಳಿದನು— ರಾಯರೆ, ಹಾರಕ್ಕೆನು ನೂರು ರೂಪಾಯಿಗೂ ಸಿಗಬಹುದು. ಇದಕ್ಕಿಂತ ಹೆಚ್ಚು ಧಳಕಿದನು ಸಿಕ್ಕೀತು. ಆದರೆ ಮಾಲು ನೋಡಿ ಮತ್ತೆ ಹೇಳಬೇಕು. ನಿಮ್ಮಂತಹರ ಹತ್ತಿರ ನಾನು ಚರ್ಚೆಗೆ ಇಳಿಯು

ವೆನೆ? ಚರ್ಚೆ ಎಲ್ಲ ಹಳ್ಳಿಯವರ ಹತ್ತಿರ.

ರತನಳಿಗೆ ಆ ಹಾರವನ್ನು ನೋಡಿದಷ್ಟಕ್ಕೆ ಸಾಕಾಗುತ್ತಿರಲಿಲ್ಲ. ಚೌಹಾರಿಯು ಹಾರವನ್ನು ಪೆಟ್ಟಿಗೆಯೊಳಗಿರಿಸುವುದನ್ನು ಕಂಡು ಹೇಳಿದಳು— ಅರೆ, ನೀವಂತೂ ಅದಕ್ಕೆ ದೃಷ್ಟಿ ತಾಗೀತೋ ಎಂಬ ಹಾಗೆ ಅದನ್ನು ಮರೆ ಮಾಡುತ್ತೀರಲ್ಲ?

ಚೌಹಾರಿ— ಏನು ಮಾಡಲವ್ವಾ! ಇಂತಹ ದರ್ಬಾರಿನಲ್ಲೂ ಒಡವೆಗಳ ಮನ್ನಣೆಯಾಗುವುದಿಲ್ಲವೆಂದ ಬಳಿಕ ದುಃಖವಾಗದಿರುವುದೇ?

ರತನಳು ಕೋಣೆಗೆ ಹೋಗಿ ರಮಾನಾಥನನ್ನು ಕರೆದು ಕೇಳಿದಳು— ಏನಾದರೂ ಕಡಮೆಗೆ ಇಳಿದಾರೋ?

ರಮಾ— ನನಗಂತೂ ಅದಕ್ಕೆ ಸಾವಿರಕ್ಕಿಂತ ಹೆಚ್ಚು ಬೇಡವೆಂದು ತೋರುವುದು.

ರತನ—ಛಿ, ಹಾಗೇನೂ ಇಲ್ಲ. ನನ್ನ ಹತ್ತಿರ ಈಗ ಆರೂರು ರೂಪಾಯಿಗಳಿವೆ. ಇವನು ಇದೇ ಗಾಡಿಯಲ್ಲಿ ಕಾಶಿಗೆ ಹೋಗುವವನಿದ್ದಾನೆ. ನೀವು ಒಂದು ನಾಲ್ಕಾರು ರೂಪಾಯಿಗಳ ವ್ಯವಸ್ಥೆ ಮಾಡಿದರೆ ತೆಗೆದುಕೊಳ್ಳಬಹುದಿತ್ತು. ವಕೀಲ ಸಾಹೇಬರು ಯಾವುದೋ ಒಂದು ಸಭೆಗೆ ಹೋಗಿದ್ದಾರೆ. ಒಂಬತ್ತು, ಹತ್ತರ ಮೊದಲು ಬರಬಾರರು.

ರಮಾನಾಥನು ಸಂಕೋಚಪಡುತ್ತ ಹೇಳಿದನು— ನಾನು ಬರಿಗೈಯವನಾಗಿದ್ದೇನೆ. ನಾನು ನಿಮ್ಮನ್ನೇ ಕೇಳಬೇಕೆಂದು ಬಂದಿದ್ದೇನೆ. ಭಾರಿ ಅಗತ್ಯ ಬಿದ್ದಿದೆ. ಆ ರೂಪಾಯಿಗಳನ್ನು ನನಗೆ ಕೊಡಿರಿ. ನಾನು ಇಲ್ಲಿಂದಲೇ ನಿಮಗೆ ಇಂತಹ ಹಾರವನ್ನು ತಂದುಕೊಟ್ಟರೆ ಸರಿಯಲ್ಲವೆ?

ರತನ— ಓಹೋಹೋ, ಆರು ತಿಂಗಳಲ್ಲಿ ಒಂದು ಜತೆ ಬಳೆ ಮಾಡಿಸಲಿಕ್ಕಾಗದವರು ಹಾರ ಮಾಡಿಸುವಿರಾ? ಇಲ್ಲ, ಇಲ್ಲ ನಾನು ನಿಮ್ಮ ಮಾತುಗಳಿಗೆ ಮರುಳಾಗುವವಳಲ್ಲ.

ರತನಳು ಹೊರಗೆ ಹೋಗಿ ತಾನು ಆರುನೂರು ರೂಪಾಯಿಗಳನ್ನು ಈಗಲೇ ಕೊಡುವುದಾಗಿಯೂ ಉಳಿದುದನ್ನು ಅವನಿಗೆ ಹಿಂದಿನಿಂದ ಕಳುಹಿಸುವುದಾಗಿಯೂ ಹೇಳಿದಳು. ಆದರೆ ಅವನೊಪ್ಪಲಿಲ್ಲ. ಅವನು ಹಾರವನ್ನು ಕೇಸಿನೊಳಗಿಟ್ಟು ಇನ್ನೊಂದು ಕ್ಷಣವೂ ಅಲ್ಲಿ ನಿಲ್ಲಲಾರದವನಂತೆ ಗಂಟು ಕಟ್ಟತೊಡಗಿದನು.

ರತನಳ ರೋಮ ರೋಮವೂ ಕಿವಿಯಾಗಿ ನಿಮಿರಿಕೊಂಡಿದ್ದಿತು— ಒಬ್ಬ ಕೈದಿಯು ತನ್ನ ಅದೃಷ್ಟದ ನಿರ್ಣಯವನ್ನು ಕೇಳುವಂತೆ, ಅವಳ ಹೃದಯದಿಂದ ಎಲ್ಲ ಮಮತೆಯೂ, ಮಮತೆಯ ಎಲ್ಲ ಅನುರಾಗವೂ ಅನುರಾಗದ ಎಲ್ಲ ಅಧೀರತೆ, ಉತ್ಕಂಠತೆ ಮತ್ತು ಪ್ರಯತ್ನವೂ, ಆ ಹಾರದ ಮೇಲೆ ಕೇಂದ್ರಿತವಾಗಿದ್ದುವು. ಅವಳ ಪ್ರಾಣವು ಆ ಹಾರದ ಪ್ರತಿಯೊಂದು ರತ್ನದಲ್ಲಿಯೂ ಹೋಗಿ ಸೇರಿಕೊಂಡಿದ್ದಿತೋ, ಅವಳ ಜನ್ಮಜನ್ಮಾಂತರದ ಸಂಚಿತ ಅಭಿಲಾಷೆಯು ಆ ಹಾರದ ಮೇಲೆ ಅವಲಂಬಿಸಿರುವುದೋ ಎಂಬಂತೆ ಅವಳು ಉದ್ವಿಗ್ನಳಾಗಿದ್ದಳು. ಒಮ್ಮೆ ಆ ಕಪಾಟನ್ನು, ಒಮ್ಮೆ ಈ ಪೆಟ್ಟಿಗೆಯನ್ನು ತೆರೆಯುತ್ತ ರೂಪಾಯಿಗಾಗಿ ಹುಡುಕಾಡಿದಳು. ಆದರೆ ರೂಪಾಯಿ ಮಾತ್ರ ಎಲ್ಲೂ ಸಿಗಲಿಲ್ಲ.

ಅಷ್ಟರಲ್ಲಿ ಮೋಟರಿನ ಶಬ್ದವು ಕೇಳಿಸಿತು. ಸಭೆಯಲ್ಲಿ ' ಕೋರಮ್ ' ಇಲ್ಲದ್ದರಿಂದ ಸಭೆ ಜರುಗಲಿಲ್ಲ. ವಕೀಲರು ಬೇಗನೇ ಹೊರಟು ಬಂದಿದ್ದರು. ಚೌಹಾರಿಯನ್ನು ನೋಡಿ ರತನಳನ್ನು ಕೇಳಿದರು— ಏನು, ಏನಾದರೂ ತೆಗೆದುಕೊಳ್ಳುವ ಯೋಚನೆಯಿದೆಯೆ ?

ರತನ— ಹೌದು, ಈ ಹಾರ ಬಹಳ ಚೆನ್ನಾಗಿದೆ.

ವಕೀಲರು— ಹಾಗಾದರೆ ತೆಗೆದುಕೊಳ್ಳುವುದೆ, ಮತ್ತೇನು ? ಆಗಾಗ ಹಾರಿಕೊಳ್ಳಲಿಕ್ಕಾಗುತ್ತದೆ.

ವಕೀಲ ಮಹಾಶಯರು ರತನಳನ್ನು ತಂದೆಯಂತೆ ಪ್ರೀತಿಸುತ್ತಿದ್ದರು. ಒಬ್ಬ ಪ್ರೀತಿಯ ತಂದೆಯು ಜಾತ್ರೆಯ ಸಮಯ ತನ್ನ ಮಕ್ಕಳನ್ನು ಕೇಳಿ, ಕೇಳಿ, ಅವರಿಗೆ ಗೊಂಬೆ ತೆಗೆಸಿಕೊಡುವಂತೆ, ವಕೀಲರು ರತನಳನ್ನು ವಿಚಾರಿಸಿ ವಿಚಾರಿಸಿ, ಒಡವೆಗಳನ್ನು ಕೊಳ್ಳುತ್ತಿದ್ದರು. ಅವಳು : ಹೇಳುವುದೊಂದೇ ತಡ, ಅವರ ಹತ್ತಿರ ಹಣವೊಂದಲ್ಲದೆ ಅವಳನ್ನು ಪ್ರಸನ್ನಗೊಳಿಸುವಂತಹ ಬೇರಾವ ವಸ್ತುವಿದ್ದಿತು? ಒಬ್ಬ ಉಪಾಸಕನಿಗೆ ಪ್ರತಿಮೆಯು ಅವಶ್ಯಕವಿರುವಂತೆ, ಅವರಿಗಾದರೂ ತಮ್ಮ ಬಾಳ್ವೆಯಲ್ಲೊಂದು ಆಧಾರ ಬೇಕಿತ್ತು. ತನ್ನೀ ಜೀರ್ಣಾವಸ್ಥೆಯೆಲ್ಲೂ ಜೀವನ ಸಂಗ್ರಾಮದಲ್ಲಿ ನೆಟ್ಟಗೆ ನಿಲ್ಲುವುದರ ಸಲುವಾಗಿ ಅವರಿಗೆ ಸದೇಹ ಆಧಾರವೊಂದು ಬೇಕಿದ್ದಿತು. ಪ್ರತಿಮೆಯಿಲ್ಲದಿದ್ದರೆ ಉಪಾಸಕನು ಯಾರಿಗೆ ಹೂ ಹಾಕಬಹುದು? ಯಾರನ್ನು ಗಂಗಾಜಲದಿಂದ ಮೀಯಿಸಬಹುದು? ಯಾರಿಗೆ ರುಚಿಕರವಾದ ಭೋಜನವನ್ನು ಮಾಡಿಸಬಹುದು? ಇದರಂತೆಯೇ ವಕೀಲ ಸಾಹೇಬರಿಗೆ ಪತ್ನಿಯ ಅವಶ್ಯಕತೆಯಿತ್ತು.

ಅವರ ಆತ್ಮಿಕ ಪಿಪಾಸೆಯನ್ನು ಶಾಂತಗೊಳಿಸುವುದರ ಸಲುವಾಗಿ ಬಂದ ಸದೇಹ ಕಲ್ಪನೆಯಾಗಿದ್ದಳು ರತನ. ಪ್ರಾಯಶಃ ಅವಳಿಲ್ಲದಿದ್ದಲ್ಲಿ ಅವರ ಜೀವನವು ಕಣ್ಣಿಲ್ಲದ ಮುಖದಂತೆ ಶೂನ್ಯವೆನಿಸುತ್ತಿತ್ತೋ ಏನೋ?

ವಕೀಲರು 'ಜೆಕ್' ಪುಸ್ತಕವನ್ನು ತೆಗೆದು ಚೌಹಾರಿಯೊಡನೆ ಎಷ್ಟು ಬರೆಯಲೆಂದೂ ಕೇಳಿದರು. ಅವನು ಸಾವಿರದ ನೂರು ಎಂದು ಹೇಳಿದನು. ವಕೀಲರು ಅಷ್ಟಕ್ಕೆ ಬರೆದು ಕೊಟ್ಟರು. ಅವನು ನಮಸ್ಕರಿಸಿ ಅಲ್ಲಿಂದ ತೆರಳಿದನು.

ರತನಳ ಮುಖವೀಗ ವಸಂತಕಾಲದ ಪ್ರಾಕೃತಿಕ ಶೋಭೆಯಂತೆ ವಿಕಸಿತವಾಯಿತು. ಅಂತಹ ಗರ್ವ, ಅಂತಹ ಉಲ್ಲಾಸ ಅವಳ ಮುಖದಲ್ಲಿ ಹಿಂದೆಂದೂ ಮೂಡಿರಲಿಲ್ಲ. ಸಮಸ್ತ ಪ್ರಪಂಚದ ಐಶ್ವರ್ಯವೇ ದೊರೆತಷ್ಟು ಸಂತೋಷವಾಗಿತ್ತು!

ಹಾರವನ್ನು ಕುತ್ತಿಗೆಗೆ ಹಾಕಿಕೊಂಡು ಅವಳು ಒಳಗೆ ಹೋದಳು. ರಮಾನಾಥನು ಸ್ವಲ್ಪ ಹೊತ್ತು ವಕೀಲರ ಯುರೋಪು—ಗೌರವಗಾನವನ್ನು ಕೇಳುತ್ತಾ ಕೂತನು; ಕೊನೆಗೆ ನಿರಾಶನಾಗಿ ಅಲ್ಲಿಂದ ಹೊರಟನು.

೨೧

ಈಗ ಯಾರಿಗಾದರೂ ಪ್ರಪಂಚದಲ್ಲಿ ದುಃಖಿತನೂ ಜೀವನದಲ್ಲಿ ನಿರಾಶನಾದವನೂ, ಚಿಂತಾಗ್ನಿಯಲ್ಲಿ ಬೇಯುತ್ತಿದ್ದವನೂ ಆದ ಪ್ರಾಣಿಯ ಮೂರ್ತಿಯನ್ನು ನೋಡಬೇಕೆಂದಿದ್ದರೆ ಸಾಯಿಕಲಿನ ಮೇಲೆ ಕೂತು ಆಲ್ಫ್ರಡ್ ಪಾರ್ಕಿನ ಮುಂದುಗಡೆ ಹೋಗುತ್ತಿರುವ ಆ ಯುವಕನನ್ನು ನೋಡಬಹುದು. ಈಗ ಅವಳೆದುರು ಒಂದು ಕಾಳಸರ್ಪವು ದೃಷ್ಟಿಗೆ ಬಿದ್ದರೆ ಅದನ್ನು ಅವನು ಎರಡೂ ಕೈಗಳಿಂದ ಸ್ವಾಗತಿಸಿ, ಅದರ ವಿಷವನ್ನು ಅಮೃತವೆಂದು ಬಗೆದು ಕುಡಿಯುತ್ತಿದ್ದನು. ಈಗಲವನ ರಕ್ಷಣೆಯು ವಿಷದಿಂದಲ್ಲದೆ ಅಮೃತದಿಂದ ಆಗಲೊಲ್ಲದು. ಅವನ ಚಿಂತೆಗಳ ಅಂತ್ಯವನ್ನು ಮಾಡುವ ಸಾಮರ್ಥ್ಯವು ಇರುವುದು ಮರಣಕ್ಕೆ ಮಾತ್ರ; ಆದರೆ ಆ ಮರಣವಾದರೂ ಅವನನ್ನು ಅಪಕೀರ್ತಿ ಬರುವುದರಿಂದ ತಪ್ಪಿಸೀತೆ? ಬೆಳಗಾಗುತ್ತಲೆ ಎಲ್ಲರ ಬಾಯಿಲ್ಲೂ ಇದೇ ಮಾತು. ಸರಕಾರ ರೂಪಾಯಿಗಳನ್ನು ನುಂಗಿ ಹಾಕಿದನು, ಅವರು ಹಿಡಿಯ ಬಂದಾಗ ಆತ್ಮಹತ್ಯೆ ಮಾಡಿಕೊಂಡನು. ಕುಲಕ್ಕೆ ಕಲಂಕ ಹೆಚ್ಚಿ, ಸತ್ತ ಮೇಲೂ ಜನರಿಂದ ಗೇಲಿ ಮಾಡಿಸಿಕೊಂಡು, ಚಿಂತಾಮುಕ್ತನಾದರೆ ಏನು ಉಪಯೋಗ

ನಾದಂತಾಯಿತು ? ಆದರೆ ಬೇರೆ ಉಪಾಯವಾದರೂ ಏನಿದೆ ?

ಈಗಲಾದರೂ ಅವನು ಜಾಲಪಳ ಹತ್ತಿರ ತನ್ನ ಸ್ಥಿತಿಯನ್ನು ಹೇಳಿಕೊಂಡರೆ ಅವಳು ಖಂಡಿತವಾಗಿಯೂ ತನ್ನ ಆಭರಣವನ್ನು ತೆಗೆದುಕೊಡದಿರುತ್ತಿದ್ದಿಲ್ಲ. ಅದನ್ನು ಒತ್ತಿ ಇಟ್ಟು ಸರಕಾರೀ ಹಣವನ್ನು ಸಲ್ಲಿಸಬಹುದು. ಇದೊಂದೇ ದಾರಿಯಲ್ಲದೆ ಬೇರಾವುದೂ ಇಲ್ಲ.

ಮನಸ್ಸಿನೊಳಗೇ ಹೀಗೆ ನಿಶ್ಚಯ ಮಾಡಿಕೊಂಡು ರಮಾನಾಥನು ಮನೆಯ ದಾರಿ ಹಿಡಿದನು. ಆದರೆ ಅವನ ಮುಂಬರಿವಿನಲ್ಲಿ ಮಾನಸಿಕ ಸ್ಫೂರ್ತಿಯ ಲಕ್ಷಣವಾದ ಆ ತೀವ್ರತೆ ಇದ್ದಿಲ್ಲ.

ಆದರೆ ಮನೆಗೆ ಹೋದ ಬಳಿಕ ಹೀಗೆ ಆಲೋಚಿಸಿದನು—ಹೀಗೆ ಮಾಡುವುದಾದರೆ ಅವಸರವೇನು? ಬೇಕಾದಾಗ ಕೇಳಿಕೊಂಡರಾಯಿತು. ತುಸು ಹೊತ್ತು ಹರಟಿ ಹೊಡೆಯುತ್ತ ಇದ್ದು ಆಮೇಲೆ ಊಟ ಮಾಡಿ ಮಲಗಿಕೊಂಡನು. ಫಕ್ಕನೆ ಅವನ ಮನಸ್ಸಿನಲ್ಲಿ ಇನ್ನೊಮ್ಮೆ ಹಿಂದಿನಂತೆಯೇ ಒಡವೆಗಳನ್ನು ಹೇಳದಂತೆ ಹಾರಿಸಿದರೇನಾಗುವುದು ಎಂಬ ಯೋಚನೆ ಹರಿಯಿತು. ಎಲ್ಲಾದರೂ ಜಾಲಪಳಿಗೆ ಎಚ್ಚರವಾದರೆ ತನಗೆ ತ್ರಿವೇಣಿಯ ಹೊರತು ಇರಲಿಕ್ಕೆ ಬೇರೆ ಸ್ಥಳವೇ ಇರದಂತಾಗುವುದೇನೋ ? ಹೌದು, ಏನೇ ಆಗಲಿ, ಒಂದು ಸಲ ಪ್ರಯತ್ನ ಮಾಡಿ ನೋಡಿಯೇ ಬಿಡುವುದು. ಮೆಲ್ಲಗೆ ಅವಳ ಕೈಯನ್ನು ತನ್ನದೆಯಿಂದ ಸರಿಸಿದನು. ಇನ್ನು ಅವಳ ರವಕೆಯ ಕಿಸೆಯಿಂದ ಬೀಗದ ಕೈಯನ್ನು ಹೊರತೆಗೆಯಬೇಕು. ತಡಮಾಡಲು ಎಡೆಯಿಲ್ಲ. ನಿರ್ದ್ರೆಯಲ್ಲೂ ನಮ್ಮ ಚೇತನವು ಕೆಲಸ ಮಾಡುತ್ತಿರುವುದು. ಮಗುವಿಗೆ ಎಷ್ಟೇ ಗಾಢನಿದ್ದೆ ಬಂದಿರಲಿ, ತಾಯಿ ಹತ್ತಿರದಿಂದ ಎದ್ದೊಡನೆ, ಎಚ್ಚರವಾಗುವುದು. ಆದರೆ ಅವನು ಬೀಗದ ಕೈಯನ್ನು ತೆಗೆಯಲು ಬಗ್ಗಿದಾಗ ಜಾಲಪಳು ಮುಗುಳ್ಳುಗುತ್ತಿದ್ದಂತೆ ಅವನಿಗೆ ಕಂಡಿತು. ಅವನು ಕೂಡಲೇ ಕೈಯನ್ನು ಹಿಂದೆಳೆದುಕೊಂಡು ದೀಪದ ಕ್ಷೀಣ ಪ್ರಕಾಶದಲ್ಲಿ ಆಕೆಯ ಮುಖದ ಕಡೆಗೆ ನೋಡಿದನು. ಆಕೆಯು ಯಾವುದೋ ಸುಖದಾಯಕವಾದ ಕನಸು ಕಾಣುತ್ತಿದ್ದಳು. ಹಾ! ಈ ಸರಳೆಗೆ ವಿಶ್ವಾಸಘಾತ ಮಾಡುವುದೇ ? ಯಾರಿಗಾಗಿ ನಾನು ನನ್ನ ಪ್ರಾಣವನ್ನೇ ಅರ್ಪಿಸಲು ಸಿದ್ಧನಾಗಬೇಕಿತ್ತೋ ಅವಳೊಡನೆಯೂ ಈ ವಂಚನೆಯೇ ? ಜಾಲಪಳ ನಿಷ್ಕಪಟ, ಸ್ನೇಹ ಹೃದಯವು ಆಕೆಯ ಮುಖದಲ್ಲಿ ಅಚ್ಚೊತ್ತಿದಂತಿತ್ತು. ಅಯ್ಯೋ, ತನ್ನ ಆಭರಣಗಳು ಇನ್ನೊಮ್ಮೆ ಕಳವಾದುವೆಂದು ತಿಳಿದಾಗ ಆಕೆ ಎಷ್ಟು ದುಃಖ

ಸಲಿಕ್ಕಿಲ್ಲ? ರಮಾನಾಥನು ಅವಳ ಆ ದುಃಖವನ್ನು ಯಾವ ಕಣ್ಣುಗಳಿಂದ ನೋಡಬಲ್ಲನು? ಅವನು ಹೀಗೆ ಎಣಿಸಿದನು— ನಾನವಳಿಗೆ ಕೊಟ್ಟ ಸುಖವಾದರೂ ಏನು? ಬೇರೆ ಯಾರೊಬ್ಬನ ಮನೆಯನ್ನಾದರೂ ಸೇರಿದ್ದರೆ ಇದು ವರೆಗೆ ಇವಳ ಮೈ ರತ್ನಗಳಿಂದ ಮುಚ್ಚಿ ಹೋಗುತ್ತಿತ್ತು. ಇಲ್ಲಿ ಸುಖ ವಂತಿರಲಿ—ಬದಲು ಅಳುವುದೇ ಒಂದು ಕೆಲಸವಾದಂತಾಗಿದೆ.

ರಮಾನಾಥನು ಪುನಃ ಮಂಚದ ಮೇಲೆ ಮಲಗಿದನು. ಆಗಲೇ ಜಾಲಪಳಿಗೆ ಎಚ್ಚರವಾಯಿತು. ಅವಳು ಮುಖ ನೋಡಿ ಹೇಳಿದಳು— ನೀವೆಲ್ಲಿಗೆ ಹೋಗಿದ್ದಿರಿ? ನಾನೊಂದು ಒಳ್ಳೆಯ ಸ್ವಪ್ನ ಕಾಣುತ್ತಿದ್ದೆ. ದೊಡ್ಡದೊಂದು ತೋಟ, ನಾವಿಬ್ಬರೂ ಅದರಲ್ಲಿ ಅಡ್ಡಾಡುತ್ತಿದ್ದೇವೆ. ಅಷ್ಟರಲ್ಲಿ ನೀವೆಲ್ಲಿಗೋ ಹೋಗಿಬಿಟ್ಟಿರಿ. ಒಬ್ಬ ಸಾಧುವು ನನ್ನೆದುರಿಗೆ ಬಂದು ನಿಂತನು. ದೇವತೆಗಳಂತಹ ರೂಪ ಅವನದು. ಅವನು ನನಗೆ ಹೇಳಿದನು— ‘ ಮಗಳೇ, ನಾನು ನಿನಗೆ ವರ ಕೊಡಲು ಬಂದಿರುವೆನು. ಕೇಳು, ಏನು ಕೇಳುವೆ ’— ನಾನು ನಿಮ್ಮನ್ನು ಅತ್ತಿತ್ತ ಹುಡುಕಾಡಿದೆ. ಎಲ್ಲಿಯೂ ನಿಮ್ಮ ಪತ್ತೆಯಿಲ್ಲ. ಇಡೀ ತೋಟವೆಲ್ಲಾ ಸುತ್ತಾಡಿ ಬಂದೆ, ಮರಗಳ ಮೇಲೂ ಕಣ್ಣು ಹಾಯಿಸಿದೆ. ಆದರೆ ನೀವು ಎಲ್ಲಿಯೋ ಏನೋ? ಅಷ್ಟರಲ್ಲೆ ಎಚ್ಚರವಾಯಿತು. ವರದಾನ ಕೇಳಲಿಕ್ಕೆ ಆಗಲೇ ಇಲ್ಲ.

ರಮಾನಾಥನು ನಗುತ್ತ ಹೇಳಿದನು— ಏನು ವರದಾನ ಬೇಡುತ್ತಿದ್ದೆ ?

‘ ನನ್ನ ಮನಸ್ಸಿಗೆ ಬಂದುದನ್ನು ಕೇಳುತ್ತಿದ್ದೆ. ಅದನ್ನು ನಿಮಗೆ ಹೇಳ ಬೇಕೆಂದಿದೆಯೆ ?

‘ ಹಾಗಲ್ಲ. ಹೇಳು, ಪ್ರಾಯಶಃ ನೀನು ತುಂಬಾ ಧನ ಬೇಕೆಂದು ಕೇಳುತ್ತಿದ್ದೆ. ’

‘ ಹಣವು ಬಹಳ ದೊಡ್ಡ ವಸ್ತುವೆಂದು ನೀವು ಬಗೆಯುತ್ತಿರಬಹುದು. ನಾನು ಹಾಗೆ ಎಣಿಸುವುದಿಲ್ಲ. ’

‘ ಹೌದು, ನನಗೇನೋ ಅದು ಬಹಳ ಉತ್ತಮವಾದುದೆಂದು ತೋರುತ್ತಿದೆ. ನಿರ್ಧನನಾಗಿರುವುದು ಸಾಯುವುದಕ್ಕಿಂತಲೂ ಕೇಳು. ನನಗೆ ಯಾರಾದರೂ ದೇವತೆಗಳು ಸಿಕ್ಕಿದರೆ ಅವರ ಹತ್ತಿರ ಬೇಕಷ್ಟು ರೂಪಾಯಿಗಳನ್ನು ಹೊರಡಿಸದೆ ಅವರನ್ನು ಬೋಗಗೊಡಲಿಕ್ಕಿಲ್ಲ. ಮನೆಗೆ ಚಿನ್ನದ ಕಲಶವಿಡ ಬೇಕೆಂದೇನೂ ನನ್ನಿಚ್ಛೆಯಿಲ್ಲ; ಅಥವಾ ನನಗೆ ರಾಕ್‌ಫೆಲರ್, ಕಾರ್ನೆಗಿ

ಗಲಾಗಬೇಕೆಂಬ ಬಯಕೆಯೂ ಇಲ್ಲ. ನಮಗೆ ಅವಶ್ಯಕವಾದ ವಸ್ತುಗಳೆಲ್ಲದೆ ಒದ್ವಾಡುವಂತಾಗಬಾರದು. ಅದಕ್ಕೆ ಸಾಲುವಷ್ಟು ಹಣವಿದ್ದರೆ ಸಾಕು. ಮತ್ತೀನು ಐದು ಲಕ್ಷಕ್ಕಿಂತ ಹೆಚ್ಚಿನೂ ನಾನು ಬೇಡಲಿಕ್ಕಿಲ್ಲ. ನಮ್ಮ ಈ ದರಿದ್ರ ದೇಶದಲ್ಲಾದರೂ ನಿನಗೆ ಎಷ್ಟು ಮಂದಿ ಶ್ರೀಮಂತರು ಬೇಕು? ವರ್ಷಕ್ಕೆ ಐದು ಲಕ್ಷ ಖರ್ಚು ಮಾಡುವವರು ಯಾಕೆ ತಿಂಗಳಿಗೆ ಐದು ಲಕ್ಷ ಚೆಲ್ಲುವವರೂ ಇಲ್ಲವೆಂದಿಲ್ಲ. ನಾನಾದರೂ ಅಷ್ಟರಲ್ಲಿ ಏಳು ಜನ್ಮಗಳನ್ನು ಕಳೆಯಲು ಸಿದ್ಧನಾಗಿರುವೆನು. ಆದರೆ ನನಗೆ ಮಾತ್ರ ಅಷ್ಟನ್ನು ಕೊಡುವವರು ಯಾರೂ ಇಲ್ಲ. ನೀನೇನು ಕೇಳುತ್ತಿದ್ದೆ? ಒಳ್ಳೊಳ್ಳೆಯ ಆಭರಣಗಳೆಲ್ಲವೆ?

ಜಾಲಪಳು ಹುಬ್ಬುಗಂಟೆಕ್ಕೆ ಹೇಳಿದಳು— ನನ್ನನ್ನೇಕೆ ಕಣಕುತ್ತೀರಿ? ನಾನು ಬೇರೆ ಹೆಂಗುಸರಿಗಿಂತಲೂ ಹೆಚ್ಚಾಗಿ ಆಭರಣಗಳ ಮೇಲೆ ಪ್ರಾಣ ಬಿಡುತ್ತಿದ್ದೇನೆಯೆ? ನಾನು ಎಂದಾದರೂ ನಿನ್ನ ಹತ್ತಿರ ಹಟಮಾಡಿದ್ದೇನೆಯೆ? ಈ ಕ್ಷಣ ನಿಮಗೆ ಅವಶ್ಯ ಬಿದ್ದರೆ ಕೊಂಡು ಹೋಗಿ, ನಾನು ಸಂತೋಷದಿಂದ ಕೊಡುತ್ತೇನೆ.

ರಮಾನಾಥನು ಮುಗುಳ್ಳುಗುತ್ತ ಹೇಳಿದನು— ಹಾಗಾದರೆ ಹೇಳಬಹುದಲ್ಲ?

ಜಾಲಪ— ನನ್ನ ಸ್ವಾಮಿಯು ಸದಾ ಸರ್ವದಾ ನನ್ನಲ್ಲಿ ಪ್ರೇಮವಿಡುತ್ತಿರಲಿ, ಎಂದೆಂದಿಗೂ ನನ್ನಿಂದ ವಿಮುಖನಾಗದಿರಲಿ, ಎಂದು ಬೇಡುತ್ತಿದ್ದೆ.

ರಮಾನಾಥನು ನಕ್ಕು ಹೇಳಿದನು— ಏನು, ನಿನಗೆ ಈ ವಿಷಯದಲ್ಲಿ ಸಂಶಯವೆ?

ಜಾಲಪ—“ನೀವು ದೇವತೆಯಾಗಿದ್ದರೂ ನಾನು ಶಂಕಿಸುತ್ತಿದ್ದೆ, ನೀವಂತೂ ಸಾಮಾನ್ಯ ಮನುಷ್ಯರಷ್ಟೆ? ತನ್ನ ಗಂಡನ ನಿಷ್ಕರತೆ, ಕಷ್ಟವನ್ನು ಕೇಳಿ ಅಳದ ಯಾವೊಬ್ಬ ಸ್ತ್ರೀಯೂ ಇದುವರೆಗೆ ನನ್ನ ಕಣ್ಣಿಗೆ ಬಿದ್ದಿಲ್ಲ. ಒಂದೆರಡು ವರ್ಷ ಗಂಡಂದಿರು ಚೆನ್ನಾಗಿ ಪ್ರೀತಿಸುತ್ತಾರೆ. ಆದರೆ ಅಮೇಲೆ ಏನಾಗುವುದೋ, ಅವರಿಗೆ? ಅವರಿಗೆ ತಮ್ಮ ಪ್ರೀತಿಯಲ್ಲಿ ಆರುಚಿ ಹುಟ್ಟುವುದು. ಮನಸ್ಸು ಚಂಚಲವಾಗುವುದು. ಸ್ತ್ರೀಗೆ ಇದಕ್ಕಿಂತ ಹೆಚ್ಚಿನ ವಿಪತ್ತೇನಿದೆ? ಈ ವಿಪತ್ತಿಗೆ ನಾನು ಒಳಗಾಗಬಾರದೆಂದು ಪ್ರಾರ್ಥಿಸುವುದಲ್ಲದೆ ಬೇರೇನನ್ನೂ ಬೇಡಿಕೊಳ್ಳಲಿ? ”

ಹೀಗೆ ಹೇಳಿ ಜಾಲಪಳು ಪತಿಯ ಕಂಠದಲ್ಲಿ ತನ್ನ ಬಾಹುಗಳನ್ನು ಹಾಕಿ ಪ್ರಣಯಭರಿತ ನೇತ್ರಗಳಿಂದ ನೋಡುತ್ತ ಹೇಳಿದಳು— ನಿಜ ಹೇಳಿರಿ. ನೀವು ನನ್ನನ್ನು ಮೊದಲು ಪ್ರೀತಿಸುತ್ತಿದ್ದಂತೆ ಈಗಲೂ ಪ್ರೀತಿಸುತ್ತಿರುವಿರಾ? ನೋಡಿ ಸತ್ಯ ಹೇಳಬೇಕು, ಹೇಳಿರಿ.

ರಮಾನಾಥನು ಜಾಲಪಳನ್ನು ಆಲಿಂಗಿಸಿಕೊಂಡು ಹೇಳಿದನು— ಅದ ಕ್ಷಂತ ಎಷ್ಟೋ ಪಾಲು; ಸಾವಿರ ಪಾಲು ಮಿಗಿಲು.

ಜಾಲಪಳು ನಕ್ಕು ಹೇಳಿದಳು— ಸುಳ್ಳು, ಹದಿನಾರಾಣೆ ಸುಳ್ಳು.

ರಮಾ— ಇದು ನಿನ್ನ ಅತ್ಯಾಚಾರ, ಮತ್ತೇನು? ಅಲ್ಲ ನಿನಗೆ ಇದು ಗೊತ್ತಾದುದು ಹೇಗೆ ಹೇಳು?

ಜಾಲಪ— ಕಣ್ಣಿಂದ ನೋಡುತ್ತೇನೆ. ಅಲ್ಲದೆ ಹೇಗೆ ಗೊತ್ತಾಗಬೇಕು? ನನ್ನ ಹತ್ತಿರ ಕೂತುಕೊಳ್ಳುವುದಿಲ್ಲವೆಂದು ನೀವು ಆಣೆಯಿಟ್ಟುಕೊಂಡಂತೆ ಕಾಣುವುದು. ಯಾವಾಗ ನೋಡಿದರೂ ನಿಮ್ಮ ಪತ್ನಿ ಇಲ್ಲ. ನನ್ನಲ್ಲಿ ಪ್ರೇಮ ಏರುತ್ತಿದ್ದ ಪಕ್ಷದಲ್ಲಿ ವಿಶ್ವಾಸವೂ ಇರುತ್ತಿತ್ತು. ವಿಶ್ವಾಸವಿಲ್ಲದೆ ಪ್ರೇಮ ಹೇಗಿದ್ದೀತು? ಯಾರೊಡನೆ ನೀವು ನಿಮ್ಮ ಹೃದಯದ ಮಾತುಗಳನ್ನು ಹೇಳುವುದಿಲ್ಲವೋ ಅವಳನ್ನು ನೀವು ಪ್ರೀತಿಸಲಾರಿರಿ. ಹಾಂ, ಅವಳೊಡನೆ ವಿಹಾರಕ್ಕೆ ಹೋಗಬಹುದು. ವಿಲಾಸ ಮಾಡಬಹುದು. ವೇಶ್ಯೆಯರ ಹತ್ತಿರ ಹೋಗುವುದಿಲ್ಲವೆ ಹಾಗೆ! ವೇಶ್ಯೆಯರ ಹತ್ತಿರ ಜನರು ಹೋಗುವುದು ಅನಂದಿ ಸುವುದಕ್ಕಲ್ಲದೆ, ತಮ್ಮ ಮನಸ್ಸಿನ ವಿಷಯಗಳನ್ನು ಹೇಳಿಕೊಳ್ಳುವುದಕ್ಕಲ್ಲ. ನನ್ನ ಸ್ಥಿತಿಯೂ ಹಾಗೆಯೇ. ಹೇಳಿ, ಹಾಗೆ ಹೌದೆ, ಅಲ್ಲವೆ? ಹೊರಗಿನಿಂದ ಬರುತ್ತಿರುವಾಗ ನೀವು ಗಾಬರಿಗೊಂಡಿರುವುದನ್ನು ನಾನು ಕಂಡಿಲ್ಲವೆಂದು ಮಾಡಿದಿರಾ? ಮಾತಾಡುವ ಸಮಯ ನೋಡುತ್ತಿದ್ದೇನೆ. ನಿಮ್ಮ ಮನಸ್ಸು ಬೇರೆಲ್ಲಿಯೋ ಹೋಗಿರುತ್ತದೆ. ಊಟದ ವಿಷಯ ಹೇಳುವುದಾದರೆ, ನಿಮಗ ದರಲ್ಲಿ ಸಂತೋಷವೇ ಇಲ್ಲ. ಬೇಳೆ ಹೆಚ್ಚೇ, ಕಡಿಮೆಯೆ; ಹುಳಿ, ಮೆಣಸು ಹೆಚ್ಚಾಗಿವೆಯೇ, ಕಡಿಮೆಯಾಗಿದೆಯೇ, ಅನ್ನ ಬಂದಿದೆಯೇ, ಇಲ್ಲ ಅಗುಳಾ ಗಿದೆಯೇ, ಎಂಬುದನ್ನು ನೀವು ಎಂದಾದರೂ ವಿಚಾರಿಸುತ್ತೀರಾ? ಬಿಟ್ಟೇ ಕೆಲಸದ ಅಳಿನಂತೆ ಊಟ ಮಾಡಿ ಬೇಗನೆ ಓಟ ಕೀಳುತ್ತೀರಿ. ನನಗೆ ಇದೆಲ್ಲವನ್ನೂ ನೋಡಲು ಕಣ್ಣಿಲ್ಲವೆ? ಅಥವಾ ನಾನು ನೋಡಲಾರದೆ? ನಾನು ವಿಲಾಸಿನಿ ಇರುವೆನೆಂಬ ಒಂದು ರೂಪದಲ್ಲಿ ಮಾತ್ರ ನೀವು ನನ್ನನ್ನು

ನೋಡುತ್ತಿದ್ದೀರಿ. ವಿಹಾರ ಮಾಡುವುದು, ವಿಲಾಸಕ್ಕನುವಾಗುವುದು, ಅನಂದಿಸುವುದು, ಇಷ್ಟೇ ನನ್ನ ಕೆಲಸ. ನಿಮ್ಮ ಚಿಂತೆಗಳನ್ನು ನಾನೇಕೆ ತಲೆಗೆ ಹಚ್ಚಿಕೊಳ್ಳಬೇಕು? ಆದರೆ ದೇವರು ನನಗೆ ಅಂತಹ ಹೃದಯವನ್ನು ದಯಪಾಲಿಸಲಿಲ್ಲ. ಏನು ಮಾಡಲಿ? ನಿಮ್ಮ ಮನೋರಂಜನೆಯ ವಸ್ತುವಾಗಿಯೇ ನನ್ನ ಬಾಳೆ ಕ್ಷಯಿಸಬೇಕೆಂದಿರುವುದಾದರೆ ನಾನೇಕೆ ನನ್ನ ಜೀವನವನ್ನು ವಿಪತ್ತಿಗೆ ಸಿಲುಕಿಸಲಿ?

ಜಾಲಪಳು ರಮಾನಾಥನೊಂದಿಗೆ ಹಿಂದೆಂದೂ ಮನಸ್ಸು ತೆಗೆದು ಮಾತಾಡಿರಲಿಲ್ಲ. ಅವಳು ಇಷ್ಟು ವಿಚಾರಶೀಲಳಿರುವಳೆಂದು ಆತನು ಅನುಮಾನಿಸಿಯೂ ಇರಲಿಲ್ಲ. ಅವನು ನಿಜಕ್ಕೂ ಅವಳನ್ನು ರಮಣಿಯೆಂದೇ ತಿಳಿಯುತ್ತಿದ್ದನು. ಬೇರೆಲ್ಲಾ ಗಂಡಸರಂತೆ ಅವನಾದರೂ ತನ್ನ ಪತ್ನಿಯನ್ನು ಇದೊಂದು ರೂಪದಲ್ಲಿಯೇ ನೋಡುತ್ತಿದ್ದನು. ಅವನು ಅವಳ ಯೌವನಕ್ಕೆ ಮುಗ್ಧನಾಗಿದ್ದನು. ಅವಳ ಆತ್ಮಸ್ವರೂಪವನ್ನರಿವ ಯತ್ನವನ್ನು ಅವನೆಂದೂ ಮಾಡಿರಲಿಲ್ಲ. ಅವಳಿಗೆ ಆತ್ಮವಿಲ್ಲವೆಂದೇ ಅವನೆಣಿಸಿದ್ದನೋ ಏನೋ. ಅವಳು ರೂಪ ಲಾವಣ್ಯಗಳ ರಾಶಿಯಲ್ಲದಿರುತ್ತಿದ್ದರೆ ಅವನು ಅವಳನ್ನು ಮಾತಾಡಿಸುವುದಕ್ಕೂ ಇಷ್ಟಪಡುತ್ತಿದ್ದನೋ ಇಲ್ಲವೋ ಅದೂ ಸಂಶಯ. ಎಲ್ಲ ಆಕರ್ಷಣೆಯೂ, ಎಲ್ಲ ಆಸಕ್ತಿಯೂ ಅವಳ ರೂಪವ ಮೇಲೆ. ಜಾಲಪಳಿಗೆ ಅಷ್ಟರಲ್ಲೇ ತೃಪ್ತಿಯಾಗುವುದೆಂದವನು ಬಗೆದಿದ್ದನು. ತನ್ನ ಚಿಂತೆಗಳ ಹೊರೆಯಿಂದ ಆಕೆಯನ್ನು ಬನ್ನಬಡಿಸಲು ಆತನ ಮನಸ್ಸು ಕೇಳುತ್ತಿದ್ದಿಲ್ಲ. ಆದರೆ ಇಂದವನಿಗೆ ತನ್ನಂತೆಯೇ, ತನ್ನಷ್ಟೇ ಚಿಂತನ ಶೀಲೆಯೆಂಬುದು ಸ್ಪಷ್ಟವಾಯಿತು. ತನ್ನ ಮನೋವ್ಯಥೆಯನ್ನು ಪ್ರಕಟಿಸಲು ಸುಸಂದರ್ಭವೊಂದು ತಾನಾಗಿಯೇ ಒದಗಿದ್ದಿತು. ಆದರೆ ಹಾಯ್ ಸಂಕೋಚವೆ! ಅವನ ಬಾಯಿಯನ್ನು ಅದು ಗಟ್ಟಿಯಾಗಿ ಕಟ್ಟಿಬಿಟ್ಟಿತು. ಇಷ್ಟು ದಿನ ಅಡಗಿಸಿಟ್ಟುಕೊಂಡ ಸಂಗತಿಯನ್ನು ಇವೊತ್ತು ಹೇಳುವುದು ಹೇಗೆ?

ಇವೇ ವಿಚಾರಗಳಲ್ಲಿ ಮಗ್ನನಾದ ರಮಾನಾಥನಿಗೆ ಬಹಳ ಹೊತ್ತಿನ ಮೇಲೆ ನಿದ್ರೆ ಹತ್ತಿತು. ಬಹಳ ಮುಂಜಾನೆ ಏಳುವೆನೆಂದು ನಿಶ್ಚಯ ಗೈದೇ ಅವನು ಮಲಗಿದ್ದನು; ಆದರೆ ಕೋಣೆಯೊಳಗೆ ಸೂರ್ಯನ ಕಿರಣಗಳು ಬಂದ ಮೇಲೆಯೇ ಅವನಿಗೆ ಎಚ್ಚರವಾದುದು. ಬೇಗ ಬೇಗನೆ ಎದ್ದು ಕೈಕಾಲು ತೊಳೆಯದೆ ಯೆ, ರಮೇಶಬಾಬುಗಳಲ್ಲಿಗೆ ಹೊರಟನು. ತನ್ನ ಎಲ್ಲ ಪುರಾಣ

ನನ್ನು ಅವರ ಹತ್ತಿರ ಬಿಚ್ಚಿದರೆ ಅವರು ಏನಾದರೂ ಸಹಾಯ ಮಾಡಿಯಾರೆಂಬ ಭರವಸೆಯಿಂದ ಹೊರಬಿದ್ದನು.

ಆಗ ಜಾಲಪಳು ಊಟ ತಯಾರಿಸುವುದರಲ್ಲಿದ್ದಳು. ರಮಾನಾಥನು ಹೀಗೆ ಹೋಗುತ್ತಿರುವುದನ್ನು ನೋಡಿ ಅವಳು ಪ್ರಶ್ನೆಸೂಚಕ ನೇತ್ರಗಳಿಂದ ಅವನನ್ನು ನೋಡಿದಳು. ರಮಾನಾಥನ ಮುಖದಲ್ಲಿ ಚಿಂತೆ, ಭಯ, ಚಂಚಲತೆ, ಹಿಂಸೆಗಳು ಮನೆಮಾಡಿದ್ದವು. ಒಂದು ಕ್ಷಣ ಅವಳಿಗೆ ಮೈಮರೆತು ಹೋಯಿತು. ಒಂದು ಕೈಯಲ್ಲಿ ಚೂರಿ, ಇನ್ನೊಂದರಲ್ಲಿ ಸೌತೆಕಾಯಿ ಹಿಡಿದು ಕೊಂಡು ಬಾಗಿಲಿನತ್ತ ನೋಡುತ್ತಾ ಇದ್ದುಬಿಟ್ಟಳು. ಇವರ ಕತೆ ಏನು? ನನ್ನ ಹತ್ತಿರ ಹೇಳುವುದಕ್ಕೆ ಏಕಿಷ್ಟು ಸಂಕೋಚವೋ? ಅವಳಿಗೆ ಏನು ಮಾಡಲು ಸಾಧ್ಯವಿಲ್ಲದಿದ್ದರೂ ಸಹಾನುಭೂತಿಯನ್ನಾದರೂ ತೋರಿಸಲಾರಳೆ? ಅವಳು ವಿಷಯವೇನೆಂದು ಕೇಳಿಯೇ ಬಿಡುವೆನೆಂದು ನಿರ್ಧರಿಸಿದಳು. ಆದರೆ ಅಷ್ಟರಲ್ಲಿ ರಮಾನಾಥನು ರಸ್ತೆಯನ್ನು ಸೇರಿಯಾಗಿತ್ತು. ಹುಚ್ಚನಂತೆ ಅವನು ಮುಂದು ವರಿಯುತ್ತಿದ್ದನು. ಎಡಕ್ಕೂ ನೋಡುತ್ತಿದ್ದಿಲ್ಲ; ಬಲಕ್ಕೂ ನೋಡುತ್ತಿದ್ದಿಲ್ಲ. ತಲೆತಗ್ಗಿಸಿಕೊಂಡು, ತನ್ನ ಎದುರು ಬಂದವರಿಗಲ್ಲಾ ಢಿಕ್ಕಿ ಹೊಡೆಯುತ್ತಾ, ಸೈಕಲ್ಲು ಗಾಡಿಗಳನ್ನು ಲೆಕ್ಕಿಸದೆಯೇ, ಓಡಿ ಹೋಗುತ್ತಿದ್ದನು. ಕೊನೆಗೆ ಅವಳು ಹಿಂದೆ ಬಂದು ತರಕಾರಿ ಹೆಚ್ಚತೊಡಗಿದಳು. ಆದರೆ ಮನಸ್ಸೆಲ್ಲಾ ಅತ್ತ ಕಡೆಯೇ ಇತ್ತು. ಇವರೇಕೆ ನನ್ನಲ್ಲಿ ಮುಚ್ಚುಮರೆ ಮಾಡುತ್ತಿದ್ದಾರೆ?

ರಮಾನಾಥನು ರಮೇಶಬಾಬುಗಳಲ್ಲಿಗೆ ತಲುಪಿದಾಗ ಅವರು ಸಂಧ್ಯಾ ವಂದನೆ ಮಾಡುತ್ತಿದ್ದರು. ಅರ್ಧ ತಾಸಿನಲ್ಲಿ ಅದು ಮುಗಿಯಿತು. ರಮಾನಾಥನು 'ರೂಪಾಯಿಗಳ ಏರ್ಪಾಟು ಮಾಡಲಿಕ್ಕಾಗಲಿಲ್ಲ. ಏನು ಮಾಡುವುದು?' ಎಂದನು. ಅವರು ಇವನ ತಂದೆಯ ಹತ್ತಿರ ಕೇಳುವುದಕ್ಕೆ ಮನದಲ್ಲಿ ಸಂಕೋಚ ಪಟ್ಟುಕೊಂಡಿರುವ ಇವನ ಸ್ವಭಾವಕ್ಕೆ ಚೆನ್ನಾಗಿ ಕೆಲವು ಬೈಗಳನ್ನು ಕೇಳಿಸಿದರೆ ವಿನಾ ಸಹಾಯ ಮಾಡುವ ಮಾತನ್ನೆತ್ತಲಿಲ್ಲ.

ರಮಾನಾಥನಿಗೆ ಇಷ್ಟನ್ನು ಕೇಳಿದ ಮೇಲೆ ಮತ್ತೆ ಅಲ್ಲಿ ನಿಲ್ಲುವ ಸಾಹಸ ವಾಗಲಿಲ್ಲ. ಅಲ್ಲಿಂದೆದ್ದು ಹೊರಗೆ ಬಂದನು. ಹತ್ತು ಹೆಜ್ಜೆ ಅವಸರವಸರ ದಿಂದ ನಡೆಯುವನು, ಅಲ್ಲಿಯೇ ಏನೋ ಯೋಚಿಸಿ ನಿಲ್ಲುವನು; ಪುನಃ ಹತ್ತು ಹೆಜ್ಜೆ ನಡೆಯುವನು. ಒಮ್ಮೆ ಆ ಗಲ್ಲಿಯನ್ನು ಹೊಕ್ಕರೆ ಮತ್ತೊಮ್ಮೆ ಈ ಗಲ್ಲಿ ಯನ್ನು ಹೋಗುವನು.

ಫಕ್ಕನೆ ಅವನಿಗೊಂದು ಯೋಚನೆ ಹೊಳೆಯಿತು. ಜಾಲಪಳಿಗೆ ಒಂದು ಪತ್ರ ಬರೆದು ಎಲ್ಲಾ ಸಂಗತಿಗಳನ್ನು ತಿಳಿಸಿಬಿಟ್ಟರೆ? ಬಾಯಿಯಿಂದ ಹೇಳುವುದು ಕಷ್ಟ; ಲೇಖನಿಯಿಂದ ಬರೆಯುವುದು ಅಷ್ಟೊಂದು ಕಷ್ಟವಲ್ಲವಷ್ಟೆ. ಸರಿ, ಹಾಗೆಯೇ ನಿರ್ಧರಿಸಿ ಓಡುತ್ತೋಡುತ್ತ ಮನೆಗೆ ಬಂದನು. ಶಿಫ್ರದಲ್ಲೆ ಪತ್ರವನ್ನು ಬರೆದು ಮುಗಿಸಿದನು— ಪ್ರಿಯೇ, ಏನು ಹೇಳಲಿ? ದೊಡ್ಡದೊಂದು ವಿಪತ್ತಿನಲ್ಲಿ ತೊಳಲುತ್ತಿದ್ದೇನೆ. ಒಂದು ತಾಸಿನೊಳಗೆ ಮುನ್ನೂರು ರೂಪಾಯಿಗಳ ಏರ್ಪಾಡಾಗದಿದ್ದರೆ ಕೈಗಳಿಗೆ ಬೇಡಿ ಬೀಳುತ್ತವೆ. ಎಷ್ಟು ಪ್ರಯತ್ನ ಮಾಡಿದರೂ ಯಾರೂ ನನಗೆ ಕಡ ಕೊಡಲಿಲ್ಲ. ಆದುದರಿಂದ ನಿನ್ನ ಒಂದೆರಡು ಆಭರಣಗಳನ್ನು ಒತ್ತೆಯಿಟ್ಟಾದರೂ ಕೆಲಸ ಆಗಬೇಕಾಗಿದೆ. ದೇವರಾಣೆ, ರುಷ್ಟಿಗಳಾಗಬೇಡ. ಅವನ್ನು ಬಲು ಬೇಗನೆ ಬಿಡಿಸಿ ಕೊಡುತ್ತೇನೆ.

ಈ ಪತ್ರವು ಸಮಾಪ್ತವಾಗಿತ್ತಷ್ಟೆ — ರಮೇಶಬಾಬುಗಳು ಬಂದು ಮತ್ತೊಮ್ಮೆ ಅವನನ್ನು ಎಚ್ಚರಿಸಿ ಹೊರಟು ಹೋದರು.

ಅವರು ಹೋದ ಮೇಲೆ ರಮಾನಾಥನು ಪತ್ರವನ್ನು ಕಿಸೆಯಲ್ಲಿ ಹಾಕಿಕೊಂಡು ಒಳಗೆ ಹೋದನು. ಅಲ್ಲಿ ಜಾಲಪಳಿ ಯಾರೋ ಮಹಿಳೆಯೊಬ್ಬಳ ಮನೆಗೆ ಹೋಗಲು ಸಿದ್ಧಳಾಗಿದ್ದಳು. ಅವಳು ತನ್ನ ಅತ್ಯಂತ ಸುಂದರವಾದ ಸೀರೆಯನ್ನುಟ್ಟಿದ್ದಳು. ಕೈಗಳಲ್ಲಿ ರತ್ನಖಚಿತ ಬಳೆಗಳು ಶೋಭಿಸುತ್ತಿದ್ದುವು. ಕುತ್ತಿಗೆಯಲ್ಲಿ ಚಂದ್ರಹಾರವಿತ್ತು. ಕನ್ನಡಿಯೆದುರು ಕೂತು ಲೋಲಕುಗಳನ್ನು ತೊಡುತ್ತಿದ್ದಳು. ರಮಾನಾಥನನ್ನು ನೋಡಿ ಕೇಳಿದಳು— ಇದೇನು, ಇವತ್ತು ಮುಖ ತೊಳೆಯದೆಯೇ ಹೊರಟೆತ್ತು ಸವಾರಿ ಹೊರಗೆ? ದಿನವಿಡೀ ಹೊರಗಿರುತ್ತೀರಿ. ಬೆಳಿಗ್ಗೆ-ಸಂಜೆಯಾದರೂ ಮನೆಯಲ್ಲಿರಬಾರದೇ? ನೀವಿಲ್ಲದೆ ಮನೆ ಭಣಭಣ ಅನ್ನುತ್ತಿರುತ್ತದೆ. ತವರುಮನೆಗೆ ಹೋಗಬೇಕಾಗಿ ಬಂದರೆ ನನಗೆ ಬಹಳ ಕಷ್ಟವಾದೀತೆಂದೇ ನಾನಿದೀಗ ಯೋಚಿಸುತ್ತಿದ್ದೆ.

ರಮಾ— ಎಲ್ಲಿಗೋ ಹೊರಟಿರುವ ಹಾಗೆ ತೋರುತ್ತದೆ.

ಜಾಲಪ— ಹೌದು, ಮಧ್ಯಾಹ್ನವಾಗುವುದರೊಳಗೆ ಬರುತ್ತೇನೆ.

ಬೇಟೆಗಾರನು ಹೆಣ್ಣು ಜಿಂಕೆಯು ತನ್ನ ಮಕ್ಕಳೊಡನೆ ಆಡುತ್ತಿರುವುದನ್ನು ಕಂಡು, ಗುರಿಹಿಡಿದ ಕೋವಿಯನ್ನು ತನ್ನ ಹೆಗಲ ಮೇಲೆ ಇಟ್ಟುಕೊಂಡು ಆ ವಾತ್ಸಲ್ಯ ಮತ್ತು ಪ್ರೇಮಪೂರ್ಣ ಆಟವನ್ನು ನೋಡುವುದರಲ್ಲಿ ತಲ್ಲೀನನಾಗುವಂತೆ ಆಗಿತ್ತು, ರಮಾನಾಥನ ಆಗಿನ ಸ್ಥಿತಿ.

ಅವನು ತನ್ನನ್ನೇ ನೆಟ್ಟನೋಟದಿಂದ ನೋಡುವುದನ್ನು ಕಂಡು, ಜಾಲ ಪಳು ನಸುನಗುತ್ತ ಹೇಳಿದಳು— ಬೇಡ, ನನಗೆ ದೃಷ್ಟಿಯಾದೀತು. ಹಾಗೆ ನೋಡಬೇಡಿ. ನಿಮ್ಮ ಕಣ್ಣುಗಳೆಂದರೆ ನನಗೆ ಬಹಳ ಹೆದರಿಕೆ.

ರಮಾನಾಥನು ಒಂದೇ ಹಾರಿಕೆಗೆ ವಾಸ್ತವಿಕ ಲೋಕದಿಂದ ಕವಿತ್ವದ ಜಗತ್ತನ್ನು ತಲುಪಿದನು. ಜಾಲಪಳ ರೋಮ ರೋಮವು ಆನಂದದಿಂದ ಕುಣಿಯುತ್ತಿದ್ದ ಈ ಸಂದರ್ಭದಲ್ಲಿ ಅವನು ತನ್ನ ಪತ್ರವನ್ನು ಆಕೆಯ ಕೈಗಿತ್ತು, ಅವಳ ಸುಖದ ಕಲ್ಪನೆಗಳನ್ನು ಮಣ್ಣುಗೂಡಿಸುವುದೇ? ಇನಿದನಿಯಲ್ಲಿ ಹಾಡುತ್ತಿರುವ ಹಕ್ಕಿಯ ಕತ್ತನ್ನು ಕೊಯ್ಯುವ ಕಠಿಣ ಹೃದಯದ ವ್ಯಾಧನಾವನು? ಪ್ರಭಾತ ಕುಸುಮವೊಂದನ್ನು ಕೊಯ್ದು ಕಾಲಡಿಯಲ್ಲಿ ಹಾಕಿ ಮೆಟ್ಟುವಷ್ಟು ಅರಸಿಕನಾದ ಮನಃಷ್ಯನಾವನು? ರಮಾನಾಥನು ಅಷ್ಟು ಹೃದಯಹೀನನೂ ಆಗಿದ್ದಿಲ್ಲ; ಅರಸಿಕನೂ ಅಲ್ಲ. ಅವನು ಅಷ್ಟು ನಿಷ್ಕರನಾಗಲಾರನು. ಅವನು ಅನುರಕ್ತನಾಗಿ ಹೇಳಿದನು— ದೃಷ್ಟಿ ಹಾಕುವುದಿಲ್ಲ. ಆದರೆ ಹೃದಯಕ್ಕೆ ಅಪ್ಪಿ ಕೊಳ್ಳುವೆನು.

ಈ ಒಂದು ವಾಕ್ಯದಲ್ಲಿ ಅವನ ಎಲ್ಲ ಚಿಂತೆಗಳೂ, ಎಲ್ಲಾ ಬಾಧೆಗಳೂ ಕಣ್ಮರೆಯಾದುವು. ಸ್ನೇಹ ಸಂಕೋಚದ ವೇದಿಯ ಮೇಲೆ ಅವನು ತನ್ನನ್ನು ಸಮರ್ಪಿಸಿಕೊಂಡನು. ಈ ಸಂಭ್ರಮದ ಎದುರು ಜೀವನದ ಎಲ್ಲ ಕ್ಲೇಶಗಳೂ ತುಚ್ಛವೆಂದು ಕಂಡುವು.

ಜಾಲಪಳು ಕೆಳಗೆ ಹೊರಟಾಗ ರಮಾನಾಥನು ಕಾತರನಾಗಿ ಅವಳನ್ನು ಆಲಿಂಗಿಸಿದನು. ಇನ್ನು ಮುಂದೆ ತನಗಂತಹ ಸೌಭಾಗ್ಯವು ದೊರೆಯದೇನೋ, ಎಂಬಂತೆ ಅವನವಳನ್ನು ಮತ್ತೆ ಮತ್ತೆ ಅಪ್ಪಿಕೊಳ್ಳುತ್ತಿದ್ದನು. ಇದೇ ಅವನ ಕೊನೆಯ ಆಲಿಂಗನವೋ ಏನೋ, ಯಾರಿಗೆ ಗೊತ್ತು? ಅವನ ಕರಗಳು ರೇಶಿ ಮೆಯ ದಾರಗಳೆಂಬಂತೆ ಜಾಲಪಳಿಗೆ ಹತ್ತಿಕ್ಕಿಕೊಂಡಿದ್ದುವು. ಮರಣಾಸನ್ನನಾದ ಕೃಪಣನೊಬ್ಬನು ತನ್ನ ಭಾಂಡಾರದ ಕೀಲಿ ಕೈಯನ್ನು ಮುಷ್ಟಿಯಲ್ಲಿ ಯಲ್ಲಿ ಮುಚ್ಚಿಕೊಂಡಿದ್ದನು; ನಿಮಿಷ ನಿಮಿಷಕ್ಕೂ ಅವನ ಹಿಡಿತವು ಕಠೋರವಾಗುತ್ತಿತ್ತು. ಅದನ್ನು ಬಲಾತ್ಕಾರದಿಂದ ಬಿಡಿಸುವುದೇ ಅವನ ಪ್ರಾಣ ಹೊರಟು ಹೋಗುವುದಕ್ಕೆ ಕಾರಣವಾಗದೆ ?

ಈ ನಡುವೆ ಜಾಲಪಳು ಕೇಳಿದಳು — ನನಗೆ ಸ್ವಲ್ಪ ರೂಪಾಯಿ ಬೇಕಿತ್ತು.

ರಮಾನಾಥನು ಬೆಚ್ಚಿಬಿದ್ದು ಹೇಳಿದನು— ರೂಸಾಯಿ ನನ್ನ ಹತ್ತಿರ ಈಗಂತೂ ಇಲ್ಲ.

ಜಾಲಪ— ಇವೆ, ಇವೆ, ಖಂಡಿತಕ್ಕೂ ಇವೆ. ಐದಕ್ಕಿಂತ ಹೆಚ್ಚು ಬೇಡ.

ಹೀಗೆ ಹೇಳಿದವಳೇ ರಮಾನಾಥನ ಕೆಸೆಗೆ ಕೈಹಾಕಿ ಕೆಲವು ಅಣೆ ಪಾವಲಿ ಗಳ ಜತೆಗೆ ಆ ಪತ್ರವನ್ನು ಹೊರತೆಗೆದಳು.

ರಮಾನಾಥನು ಕೈನೀಡಿ ಪತ್ರವನ್ನು ಜಾಲಪಳ ಕೈಯಿಂದ ಸೆಳೆದುಕೊಳ್ಳುವ ಯತ್ನ ಮಾಡುತ್ತ ಹೇಳಿದನು. ಆ ಕಾಗದ ಕೊಡು ನನಗೆ; ಸರಕಾರೀ ಕಾಗದವದು.

ಜಾಲಪ— ಯಾರದ್ದು ? ಹೇಳಿರಿ.

ಜಾಲಪಳು ಮಡಚಿಟ್ಟ ಕಾಗದವನ್ನು ಬಿಡಿಸಿ ಹೇಳಿದಳು— ಇದು ಸರಕಾರಿ ಕಾಗದವೆ? ಅಬ್ಬ ನಿಮ್ಮ ಸುಳ್ಳೆ! ನೀವೆ ಬರೆದ....

ರಮಾ— ಕೊಡು, ಕೊಡು ಯಾಕೆ ಸುಮ್ಮನೆ ಕಾಟ ಕೊಡುತ್ತಿದ್ದೀಯೆ?

ರಮಾನಾಥನು. ಕಾಗದನ್ನು ಎಳೆದುಕೊಳ್ಳಬೇಕೆಂದು ಮಾಡಿದನು. ಆದರವಳು ಕೈಯನ್ನು ಹಿಂದೆ ಮಾಡಿಕೊಂಡು ಹೇಳಿದಳು — ನಾನು ಇದನ್ನೊದದೆ ಕೊಡಲಿಕ್ಕಿಲ್ಲ. ಹೇಳಿದೆನಲ್ಲವೆ? ಹೆಚ್ಚು ಹಟ ಮಾಡಿದರೆ ಹರಿದು ಹಾಕುವೆನು.

ರಮಾ— ಸರಿ ಹಾಗಾದರೆ ಹರಿದುಬಿಡು.

ಜಾಲಪ— ಹಾಗೋ, ಹಾಗಾದರೆ ನನಗೆ ಓದಲೇಬೇಕು.

ಅವಳು ಎರಡು ಹೆಜ್ಜೆ ಹಿಂದೆ ಸರಿದು ಕಾಗದವನ್ನು ತೆಗೆದು ಓದ ಹತ್ತಿದಳು.

ರಮಾನಾಥನು ಮರಳಿ ಆಕೆಯ ಕೈಯಿಂದ ಪತ್ರವನ್ನೆಳೆದುಕೊಳ್ಳುವ ಸಾಹಸವನ್ನು ಮಾಡಲಿಲ್ಲ. ಆಕಾಶವು ಹರಿದು ಬಿದ್ದಂತೆಯೂ, ಹಲವಾರು ವಿಷ ಜಂತುಗಳು ತನ್ನನ್ನು ನುಂಗಲು ಬಾಯಿಬೆರೆದು ಬರುತ್ತಿದ್ದಂತೆಯೂ, ಅವನಿಗೆ ಭಾಸವಾಯಿತು. ಧಡಧಡನೆಂದು ಮೇಲಿಂದ ಕೆಳಗಿಳಿದು ಮನೆಯಿಂದ ಹೊರಬಿದ್ದನು. ತನ್ನ ಮುಖವನ್ನೆಲ್ಲಿ ಅಡಗಿಸಲಿ? ಯಾರೂ ನೋಡದ ಹಾಗೆ ಅಡಗಿಕೊಳ್ಳುವುದಾದರೂ ಎಲ್ಲಿ? ಅವನ ಅವಸ್ಥೆಯು ಆಗ ಒಬ್ಬ ಬತ್ತಲೆ ಮನುಷ್ಯನಂತಾಗಿದ್ದಿತು. ಕಾಲಿನಿಂದ ತಲೆಯ ವರೆಗೆ ವಸ್ತ್ರ ಧರಿಸಿದ್ದರೂ ಅವನು ನಗ್ನನಾಗಿದ್ದನು. ಅಯ್ಯೋ! ಎಲ್ಲ ಮೋಸವೂ ಪ್ರಕಟವಾಯಿತು! ಅವನ

ಕಪಟ ಲೀಲೆಯೆಲ್ಲಾ ಹೊರಬಿದ್ದಿತು! ಅವನು ತನ್ನ ದುರ್ಗತಿಯನ್ನು ತನ್ನ ಕಣ್ಣುಗಳಿಂದಲೇ ನೋಡಲಾರದಾದನು. ಜಾಲಪಳು ಬಿಕ್ಕಿ ಬಿಕ್ಕಿ ಅಳುವುದನ್ನೂ, ತಂದೆಯ ಬೈಗುಳನ್ನೂ ನೆರೆಕೆರೆಯವರ ಪಿಸಿಪಿಸಿ ಮಾತುಗಳನ್ನೂ ಕೇಳಿಕೊಂಡು ಬದುಕುವುದಕ್ಕಿಂತ ಸಾಯುವುದೇ ಲೇಸು! ಈ ಪ್ರಪಂಚವಲ್ಲೆ ಇಲ್ಲದಿದ್ದ ಮೇಲೆ ಜನರೇ ಹೇಳಿದರೆ ಯಾರಿಗೇನು? ಹಾಯ್! ಕೇವಲ ಮುನ್ನೂರು ರೂಪಾಯಿಗಳಿಂದಾಗಿ ಆತನ ಸರ್ವನಾಶವಾಗುತ್ತಿದೆ; ದೇವರ ಇಚ್ಛೆಯೇ ಹೀಗಿದ್ದರೆ ಯಾರೇನು ಮಾಡಬಲ್ಲರು? ನಮಗೆ ಪ್ರಿಯರಾದವರ ದೃಷ್ಟಿಯಲ್ಲಿ ಹೀನರಾಗಿ ಬಾಳುವುದೂ ಒಂದು ಬಾಳ್ವೆಯೇ ?

ಜಾಲಪಳು ಅವನನ್ನು ಎಷ್ಟು ನೀಚನೆಂದು, ಎಷ್ಟು ಕಪಟಿಯೆಂದು, ಎಷ್ಟು ಧೂರ್ತನೆಂದು, ಎಷ್ಟು ಬಾಯಿಬಿಡುಕನೆಂದು ಎಣಿಸಲಿಕ್ಕಿಲ್ಲ? ಅವನು ತನ್ನ ಮುಖವನ್ನಾಕೆಗೆ ಹೇಗೆ ತೋರಿಸಿಯಾನು ?

ಹೊಸತೊಂದು ಜೀವನದ ಸೂತ್ರಪಾತ ಮಾಡಲಾಗುವಂತಹ, ಪ್ರಪಂಚದಿಂದ ಬೇರಾಗಿ ತನ್ನಷ್ಟಕ್ಕೆ ತಾನು ಜೀವನವನ್ನು ಕಳೆಸಂತಹ, ಪೋಲೀಸರಿಗೆ ತಿಳಿಯದ ಹಾಗೆ ಅಡಗಿರುವಂತಹ ಸ್ಥಳವು ಈ ಲೋಕದಲ್ಲಿಲ್ಲವೆ? ಗಂಗಾ ದೇವಿಯ ಮಡಿಲಿನ ಹೊರತು ಬೇರೆಲ್ಲಿ ಅಂತಹ ಸ್ಥಳವಿದ್ದೀತು? ಜೀವದಿಂದಿದ್ದರೆ ಒಂದಲ್ಲ, ಎರಡು ತಿಂಗಳಲ್ಲಿಯಾದರೂ ಪೋಲೀಸರ ಕೈಗೆ ಸಿಗಬೇಕಾಗುವುದು. ಅವರು ತನ್ನನ್ನು ನ್ಯಾಯಾಸ್ಥಾನದಲ್ಲಿ ಬೇಡಿ ಹಾಕಿ ನಿಲ್ಲಿಸಿದಾಗ ತನ್ನ ಜೀವನವನ್ನು ಏನೆಂದು ನೋಡುವುದು? ಅದನ್ನು ನೋಡಲಿಕ್ಕೆ ಎಲ್ಲರೂ ಬರುವರು— ಜಾಲಪ, ತಂದೆ, ತಾಯಿ, ರತನ, ನೆರೆಹೊರೆಯವರು, ಊರಿನವರು— ಎಲ್ಲರೂ. ಆಗ ಅವರೊಬ್ಬರಿಗೆ ಅವನು ಮುಖವೆತ್ತುವುದು ಹೇಗೆ? ಇಲ್ಲ, ಇದಕ್ಕಿಂತ ನದಿಯಲ್ಲಿ ಮುಳುಗಿ ಸಾಯುವುದೇ ಲೇಸು. ಒಳ್ಳೆಯದು.

ಆದರೆ ಕೂಡಲೇ ಅವನಿಗೆ ಜಾಲಪಳ ಯೋಚನೆ ಬಂತು. ತಾನಿಲ್ಲದಿದ್ದರೆ ಅವಳಿಗೆ ಯಾರು ಗತಿ? ತಂದೆ-ತಾಯಿಗಳಾದರೆ ಅತ್ತು ಅತ್ತು ಕೊನೆಗೆ ಸಮಾಧಾನ ತಂದುಕೊಂಡಾರು; ಆದರೆ ಅವಳನ್ನು ಕಾಪಾಡುವವರಾರು? ಕೆಲಸನುಯದ ವರೆಗೆ ನಗರದಿಂದ ದೂರದ ಯಾವುದಾದರೂ ಒಂದು ಹಳ್ಳಿಯಲ್ಲಿ, ತಲೆಮರೆಸಿಕೊಂಡು ಇದ್ದರಾಗದೆ? ಜಾಲಪಳು ದಯೆದೋರಿ ಅವನ ಅಪರಾಧವನ್ನು ಕ್ಷಮಿಸಲಿಕ್ಕೂ ಸಾಕು. ಆದರೆ ಈಗವಳ ದಶೆ ಏನಾಗಿರಬಹುದು? ತನ್ನ ಪತ್ರದ ಅಭಿಪ್ರಾಯವನ್ನು ತಿಳಿದಿರಲಿಕ್ಕೆ ಸಾಕು. ಪರಿ

ಸ್ಥಿತಿಯ ಅರಿವಾಗಬಹುದು. ಅಮ್ಮನಿಗೆ ಪತ್ರವನ್ನು ತೋರಿಸಿ ಗಾಬರಿಯಿಂದ ನನ್ನನ್ನು ಹುಡುಕಾಡುತ್ತಿರಬಹುದು. ತಂದೆಯವರನ್ನು ಕರೆತರಲು ಹುಡುಗರನ್ನು ಕಳಿಸಿರಲಿಕ್ಕೆ ಸಾಕು. ನಾಲ್ಕು ದಿಕ್ಕುಗಳಲ್ಲಿಯೂ ನನ್ನ ಶೋಧವು ನಡೆಯುತ್ತಿರಬಹುದು. ಈ ಕಡೆಯೂ ಯಾರಾದರೂ ಬಂದರೆ? ಸಾಕ್ಷಾತ್ ಯಮನನ್ನು ನೋಡಿದರೂ ಈಗಾತನು ಒಬ್ಬ ಪರಿಚಿತನನ್ನು ನೋಡಿದಷ್ಟು ಹೆದರುತ್ತಿದ್ದಿಲ್ಲ. ಹಿಂದೂ ಮುಂದೂ ಕಡೆನೋಟದಿಂದ ನೋಡುತ್ತ ಅವನು ಆ ಸುಡುಬಿಸಿಲಿನಲ್ಲಿ ನಡೆಯುತ್ತಿದ್ದನು. ಎಲ್ಲಿಗೆಂದು ಅವನಿಗೇ ತಿಳಿಯದು. ಹಠಾತ್ತಾಗಿ ರೈಲಿನ ಕೂಗು ಕೇಳಿಸಿತು. ಎಲಾ, ಇಷ್ಟು ದೂರ ನಾನು ಬಂದು ಬಿಟ್ಟೆನೆ! ರೈಲುಗಾಡಿಯು ಮುಂದೆಯೇ ನಿಂತಿತ್ತು. ಅವನ ಮನಸ್ಸಿನಲ್ಲಿ ಅದನ್ನೇರುವ ಪ್ರಬಲ ಇಚ್ಛೆಯುಂಟಾಯಿತು. ಅದರಲ್ಲಿ ಕುಳಿತೊಡನೆ ತನ್ನ ಎಲ್ಲ ಸಂಕಷ್ಟಗಳೂ ಪರಿಹಾರವಾಗುತ್ತವೆಂಬಂತೆ ಅವನಿಗೆ ತೋರಿತು. ಆದರೆ ಕೆಸೆಯಲ್ಲಿ ರೂಪಾಯಿಯಿರಲಿಲ್ಲ; ಬೆರಳಿನಲ್ಲಿ ಉಂಗುರವಿತ್ತು. ಅವನು ಕೂಲಿಗಳ ಜಮಾದಾರನನ್ನು ಕರೆದು ಕೇಳಿದನು— ಎಲ್ಲಿಯಾದರೂ ಈ ಉಂಗುರವನ್ನು, ವಾರಿ ತರುವೆಯಾ? ನಿನಗೂ ಒಂದು ರೂಪಾಯಿ ಕೊಡುತ್ತೇನೆ. ನನಗೆ ಇದೇ ಗಾಡಿಯಲ್ಲಿ ಹೋಗಬೇಕಾಗಿದೆ. ಮನೆಯಿಂದ ರೂಪಾಯಿ ತಂದಿದ್ದೆ. ಎಲ್ಲಿ, ಕೆಳಕ್ಕೆ ಬಿತ್ತೋ ಏನೋ. ಹಿಂದೆ ಹೋಗೋಣವೆಂದರೆ ಗಾಡಿ ಹೊರಟು ಹೋಗುವುದು.

ಜಮಾದಾರನು ಅವನನ್ನೊಮ್ಮೆ ಕಾಲಿನಿಂದ ನೆತ್ತಿಯವರೆಗೆ ನೋಡಿ, ಉಂಗುರವನ್ನು ಸುಕೊಂಡು, ಸ್ಟೇಶನ್ನಿನೊಳಗೆ ಹೋದನು. ರಮಾನಾಥನು ಅವನು ಹೋದ ಕಡೆಯೇ ದೃಷ್ಟಿಯಿಟ್ಟು ಟಿಕೆಟ್ ಆಫೀಸಿನ ಹತ್ತಿರ ಅತ್ತಿತ್ತ ತಿರುಗಾಡುತ್ತಿದ್ದನು. ಹತ್ತು ನಿಮಿಷಗಳಾದರೂ ಅವನ ಪತ್ತಿಯೇ ಇಲ್ಲ. ಸ್ಟೇಶನ್ನಿನ ಒಳಗೆ ಹೋಗಿ ಅವನನ್ನು ಹುಡುಕತೊಡಗಿದನು. ಒಬ್ಬ ಕೂಲಿಯ ಹತ್ತಿರ ಕೇಳಿದನು. ಆದರೆ ಯಾರೆಂದು ಕೇಳುವುದು? ಇವನೇನೂ ಅವನ ಹೆಸರು ಕೇಳಿ ಉಂಗುರ ಕೊಟ್ಟವನಲ್ಲ. ಅಷ್ಟರಲ್ಲಿ ಗಾಡಿಯ ಸೀಟಿಯಾಯಿತು. ರಮಾನಾಥನು ಅಧೀರನಾಗಿ ಟಿಕೆಟ್ ಇಲ್ಲದೆಯೇ ಒಳಗೆ ಹೋಗಿ ಕುಳಿತನು. ಸ್ಪಷ್ಟವಾಗಿ ತನ್ನ ಹತ್ತಿರ ಟಿಕೆಟ್ ಇಲ್ಲವೆಂದೇ ಹೇಳುವುದೆಂದು ನಿರ್ಧರಿಸಿದನು. ಮತ್ತೆ ಇಳಿಯುವ ಪ್ರಸಂಗ ಬಂದರೂ ಊರು ಬಿಟ್ಟು ಹತ್ತು ಹರದಾರಿ ಕಳೆದ ಮೇಲಷ್ಟೆ.

ಗಾಡಿಯು ಹೊರಟಿತು. ಆಗ ರಮಾನಾಥನಿಗೆ ತನ್ನ ಅವಸ್ಥೆಯನ್ನು ನೆನೆದು ಅಳು ಬಂದಿತು. ಇನ್ನು ಇಲ್ಲಿಗೆ ಹಿಂತಿರುಗುವ ದಿನಗಳು ಬರುವವೋ ಇಲ್ಲವೋ! ಇಂತಹ ಸುಖದ ದಿನಗಳು ಎಲ್ಲಿ ದೊರೆತಾವು? ಕಳೆದ ದಿನಗಳು ಎಂದೆಂದಿಗೂ ಕಳೆದು ಹೋದಂತೆಯೇ! ಹೀಗೆಯೇ ಲೋಕದಿಂದ ತಲೆ ಮರೆಸಿ ಕೊಂಡಿರುತ್ತ ಒಂದು ದಿನ ಅವನು ಸಾಯುವವನು. ಆಗ ಅವನ ಶವದ ಮೇಲೆ ಕಣ್ಣೀರು ಹಾಕುವವರು ಯಾರೂ ಇರುವುದಿಲ್ಲ. ಬರಿಯ ಸಂಕೋಚ ವೊಂದರ ದೆಸೆಯಿಂದ ಇಷ್ಟೆಲ್ಲಾ ಅನರ್ಥ ಸಂಘಟಿಸಿತು. ಏನೇ ಇರಲಿ, ಕೆಲ ದಿನಗಳ ಮಟ್ಟಿಗಾದರೂ ತಾನು ಜಾಲಪಳಿಗೆ ಸಂತೋಷದಿಂದಿರುವಂತೆ ಮಾಡಿದೆ ನಲ್ಲಾ, ಅದೇ ಸಾಕು. ಅವಳ ಲಾಲಸೆಗಳನ್ನು ಪೂರ್ಣ ಮಾಡಿದನಲ್ಲವೆ? ಅದುವೆ ಈಗವನ ಸಂತ್ಯಸ್ತಿಗೆ ಕಾರಣವಾಯಿತು.

ಗಾಡಿಯು ಹೊರಟು ಹತ್ತು ಮಿನಿಟುಗಳೂ ಆಗಿರಲಿಕ್ಕಿಲ್ಲ; ರಮಾನಾಥನ ಡಬ್ಬಿಯ ಬಾಗಿಲು ತೆರೆಯಲ್ಪಟ್ಟಿತು. ಟಿಕೆಟ್ ಬಾಬುಗಳು ಒಳಗೆ ಬಂದರು. ರಮಾನಾಥನ ಮುಖವು ಕಳೆಗುಂದಲಾರಂಭಿಸಿತು. ಅವನೆದೆ ಡವಡವ ಎನ್ನಹತ್ತಿತು. ಟಿಕೆಟ್ ಬಾಬುಗಳು ಹತ್ತಿರ ಹತ್ತಿರ ಬಂದಂತೆ ಅವನ ನಾಡಿಗಳ ನೇಗವು ತೀವ್ರತರವಾಗಹತ್ತಿತು. ಇನ್ನೇನು, ಇನ್ನೇನು ಎನ್ನುವ ಸ್ವಲ್ಪ ಟಿಕೆಟ್ ಬಾಬುಗಳು, ನಿಮ್ಮ ಟಿಕೆಟ್‌ನಿಲ್ಲ? ಎಂದು ಕೇಳಿಯೂ ಆಯಿತು.

ರಮಾನಾಥನು ಅವರ ಹತ್ತಿರ ತಾನು ಜಮಾದಾರನೊಬ್ಬನ ಹತ್ತಿರ ಊ ರೂಪಾಯಿಗಳನ್ನು ಕೊಟ್ಟು ಕಲಕತ್ತೆಗೆ ಟಿಕೆಟ್ ತರಲಿಕ್ಕೆ ಹೇಳಿದನೆಂದೂ, ಜಮಾದಾರನು ಕಾಣೆಯಾದಂತೆಯೂ, ತನ್ನ ಹತ್ತಿರ ಹಣವಿಲ್ಲವೆಂದೂ, ಅವರಿಗೆ ತೋಚಿದ್ದನ್ನು ಮಾಡಬಹುದೆಂದೂ ಹೇಳಿದನು.

ಅವರೆಂದರು— ಏನು ಮಾಡಲಿ, ರಾಯರೆ, ಕಾನೂನ ಪುಕಾರ ನಡೆಯಲೇ ಬೇಕು. ಆ ಡಬ್ಬಿಯಲ್ಲಿ ಕುಳಿತಿದ್ದವರೆಲ್ಲಾ ಹೆಚ್ಚಾಗಿ ಮಜೂರ ವರ್ಗದವರಾಗಿದ್ದರು. ಅವರು ಒಬ್ಬ ಬಾಬುವಿಗೆ (ಬಿಳಿಯಂಗಿಯವನಿಗೆ) ಈ ತರದ ಅವಮಾನವಾಗುತ್ತಿರುವುದನ್ನು ಕಂಡು ಹಾರ್ದಿಕ ಆನಂದವನ್ನು ಅನುಭವಿಸುತ್ತಿದ್ದರು. ಈಗ ಇವರನ್ನು ಆ ಟಿಕೆಟ್ ಬಾಬುಗಳು ಹೊರಕ್ಕೆ ದಬ್ಬಿದ್ದರೆ ಅವರಿಗೆ ಮತ್ತಷ್ಟು ಸಂತೋಷವಾಗುತ್ತಿತ್ತು. ರಮಾನಾಥನು ಮಾತ್ರ ನಾಚಿಕೆಯಿಂದ ತಲೆ ತಗ್ಗಿಸಿಕೊಂಡಿದ್ದನು. ಗಾಡಿಯಿಂದ ಹಾರಿ ಪ್ರಾಣ ಕಳಕೊಳ್ಳಲೋ ಎಂದು ತೋರಿತು. ಕೊನೆಗೆ ಕಿಟಕಿಯಿಂದ ಕುತ್ತಿಗೆ ಹೊರಗೆ ಹಾಕಿ ಅಳ

ತೊಡಗಿದನು.

ಅಷ್ಟರಲ್ಲಿ ಅವನ ಹತ್ತಿರವೆ ಕುಳಿತಿದ್ದ ಮುದುಕನೊಬ್ಬನು ಅವನೊಡನೆ ಕೇಳಿದನು— ಕಲ್ಯಾಣಿಯಲ್ಲಿ ಯಾರಲ್ಲಿಗೆ ಹೋಗುತ್ತೀರಿ ಸ್ವಾಮಿ ?

ರಮಾನಾಥನು ಇವನು ತನ್ನನ್ನು ಕೆಣಕಲು ಕೇಳಿದನೆಂದು ಭಾವಿಸಿ ಹೇಳಿದನು— ಎಲ್ಲಿಗೆ ಹೋದರೆ ನಿಮಗೇನು ?

ಮುದುಕನು ಈ ಉಪೇಕ್ಷೆಯನ್ನೆಣಿಸದೆ ಹೇಳಿದನು— ನಾನೂ ಅಲ್ಲಿಗೆ ಹೋಗುತ್ತಿದ್ದೇನೆ. ಮತ್ತೆ ಮೆಲ್ಲಗೆ ಅಂದನು— ಓಕೆಟ್ಟನ ರೂಪಾಯಿ ನಾನು ಕೊಡುತ್ತೇನೆ. ನೀವು ನನಗೆ ಮತ್ತೆ ಕೊಟ್ಟರೆ ಸಾಕು.

ಈಗ ರಮಾನಾಥನು ಅವನನ್ನು ಧ್ಯಾನವಿಟ್ಟು ನೋಡಿದನು — ಅರವತ್ತು-ಎಪ್ಪತ್ತರ ಹಣ್ಣು ಮುದುಕ. ವಾಂಸವಂತಿರಲಿ, ಎಲುಬುಗಳು ಕೂಡಾ ಕರಗಿ ಹೋಗಿದ್ದವು. ಒಂದು ಸಣ್ಣ ಚೀಲದ ಹೊರತು ಅವನೊಡನೆ ಬೇರಾವ ಸಾಮಾನೂ ಇರಲಿಲ್ಲ.

ರಮಾನಾಥನು ತನ್ನನ್ನೇ ನೋಡುತ್ತಿರುವುದನ್ನು ಕಂಡು ಅವನು ಹೇಳಿದನು— ನೀವು ಹೌರಾದಲ್ಲೇ ಇಳಿಯುವರೋ ಅಥವಾ ಅದಕ್ಕೆ ಮೊದಲೇ ಇಳಿಯುವರೋ ?

ರಮಾನಾಥನು ಅವನ ಉಪಕಾರದ ಭಾರವನ್ನು ಹೊರಲಾರದೆ ಹೇಳಿದನು— ಇನ್ನು ಮುಂದಿನ ಸ್ಥಳವನ್ನಿಲ್ಲದೆಯೇ ಇಳಿಯುತ್ತೇನೆ. ರೂಪಾಯಿಯ ಏರ್ಪಾಡು ಮಾಡಿ ಹಿಂದುಗಡೆಯಿಂದ ಬರುತ್ತೇನೆ.

ಮುದುಕ— ನಿಮಗೆ ಬೇಕಾದುದೆಷ್ಟು? ನಾನೂ ಅಲ್ಲಿಗೆ ಬರುವವನಲ್ಲವೆ? ಬೇಕಾದಾಗ ಕೊಡಿರಿ. ನನ್ನ ಎಂಟು-ಹತ್ತು ರೂಪಾಯಿಗೆ ನೀವು ಓಡಿ ಹೋಗಿ ಲಿಕ್ಕಿಲ್ಲ. ಇರಲಿ, ನಿಮ್ಮ ಮನೆಯಲ್ಲಿ ?

ರಮಾ— ಇಲ್ಲೆ ಪ್ರಯಾಗದಲ್ಲಿ ?

ಮುದುಕನು ಭಕ್ತಿಭಾವದಿಂದ ಹೇಳಿದನು— ಧನ್ಯ ಪ್ರಯಾಗ, ಧನ್ಯ ! ನಾನು ತ್ರಿವೇಣಿಯ ಸ್ನಾನ ಮಾಡಿ ಬರುತ್ತಿದ್ದೇನೆ. ಆಹಾ ! ಇದು ನಿಜವಾಗಿಯೂ ದೇವತೆಗಳ ಪುರವೆ ! ಹತ್ತು ರೂಪಾಯಿ ಕೊಟ್ಟರೆ ನಿಮ್ಮ ಕೆಲಸವಾಗುವುದಷ್ಟೆ ?

ರಮಾ— ಹೌದು, ಅಷ್ಟಿದ್ದರೆ ಬಹಳವಾಯಿತು.

ಓಕೆಟ್ ಬಾಬುವಿಗೆ ಹಣ ಕೊಟ್ಟು ರಮಾನಾಥನು ಯೋಚಿಸತೊಡಗಿ

ದನು. ಈ ಮುದುಕನು ಎಂತಹ ಸರಳ, ಪರೋಪಕಾರಿ ಮತ್ತು ನಿಷ್ಕಪಟ ಗುಣ! ಸಭ್ಯರೆಂದು ಹೇಳಿಸಿಕೊಳ್ಳುವವರಲ್ಲಿ ಹೀಗೆ ಗುರುತು ಪರಿಚಯ ವಿಲ್ಲದ ಯಾತ್ರಿಕನೊಬ್ಬನನ್ನು ಉದ್ಧರಿಸುವ ಸಹೃದಯತೆ ಇರಲಿಕ್ಕಿಲ್ಲ. ಆ ಡಬ್ಬಿಯಲ್ಲಿದ್ದ ಇತರ ಪ್ರಯಾಣಿಕರೂ ಮುದುಕನನ್ನೇ ಶ್ರದ್ಧಾಪೂರಿತ ನೇತ್ರಗಳಿಂದ ನೋಡಹತ್ತಿದರು.

ರಮಾನಾಥನಿಗೆ ಮುದುಕನ ಮಾತುಗಳಿಂದ ಅವನು ಜಾತಿಯಲ್ಲಿ ಖಚಿತ ನೆಂದೂ ಮೊದಲು ಬಿಹಾರಿನ ನಿವಾಸಿಯೆಂದೂ, ಈಗ ನಾಲ್ವತ್ತು ವರುಷಗಳಿಂದ ಕಲ್ಕತ್ತೆಯಲ್ಲಿ ತರಕಾರಿ ಅಂಗಡಿಯನ್ನಿಟ್ಟುಕೊಂಡಿರುವನೆಂದೂ, ಹೆಸರು ದೇವೀದೀನನೆಂದೂ ಇದೀಗ ಬದ್ರಿನಾಥದ ಯಾತ್ರೆಯನ್ನು ಮಾಡಿಕೊಂಡು ಬರುತ್ತಿದ್ದಾನೆಂದೂ ತಿಳಿದು ಬಂದಿತು.

ರಮಾನಾಥನು ಆಶ್ಚರ್ಯದಿಂದ ಕೇಳಿದನು— ನೀವು ಬದ್ರಿನಾಥದ ಯಾತ್ರೆಯನ್ನು ಮುಗಿಸಿ ಬಂದವರೆ? ಅಲ್ಲಿ ಬೆಟ್ಟಗಳನ್ನು ಎರಬೇಕಲ್ಲವೆ?

ದೇವಿ— ದೇವರ ದಯೆಯಿದ್ದರೆ ಎಲ್ಲವೂ ಆಗುತ್ತದೆ. ಸ್ವಾಮೀ, ಮುಖ್ಯ ಅವನ ದಯೆಯೊಂದು ಬೇಕು.

ರಮಾ — ಮಕ್ಕಳು ಮನೆಮಂದಿಯೆಲ್ಲ ಕಲಕತ್ತೆಯಲ್ಲೆ ಇರಬಹುದಲ್ಲವೆ?

ದೇವೀದೀನನು ಒಣನಗುವನ್ನು ಬೀರಿ ಹೇಳಿದನು— ಮಕ್ಕಳು ಮರಿಗಳೆಲ್ಲಾ ಭಗವಂತನ ಮನೆಯಲ್ಲಿದ್ದಾರೆ. ನಾಲ್ಕು ಮಂದಿ ಗಂಡು ಮಕ್ಕಳಿದ್ದರು. ಎಲ್ಲರೂ ಅಲ್ಲಿಗೇ ಹೋದರು; ನಾನೊಬ್ಬನಿದ್ದೇನಿನ್ನೂ. ನನ್ನಿಂದಲೇ ಹುಟ್ಟಿದರು. ತಾನು ಹಾರಿದ ಬೀಜವನ್ನು ರೈತನು ತಾನೇ ಕೊಯ್ಯುವನಷ್ಟೆ?

ಹೀಗೆ ಹೇಳಿ ಅವನು ಮರಳಿ ನಕ್ಕನು. ತುಸು ಹೊತ್ತು ತಡೆದ ಬಳಿಕ ಹೇಳಿದನು— ಪಾಪ, ಮುದುಕಿ ಇನ್ನೂ ಇದ್ದಾಳೆ. ಜೀವ ಹಿಡಿದುಕೊಂಡು, ನಮ್ಮಿಬ್ಬರಲ್ಲಿ ಯಾರು ಮೊದಲು ಹೊರಡುತ್ತಾರೋ ನೋಡಬೇಕು. ತಾನು ಮೊದಲು ಹೊರಡುವಳೆಂದು ಅವಳು ಹೇಳುತ್ತಾಳೆ. ನಾನು ಹೋಗುವೆನೆಂದು ನಾನು ಅನ್ನುತ್ತೇನೆ. ಯಾರ ಪಂಥ ಮೇಲಾಗುವುದೋ ನೋಡಬೇಕು. ಸಾಧ್ಯವಿದ್ದರೆ ನಿಮಗೂ ತೋರಿಸುತ್ತೇನೆ. ಈಗಲೂ ಆಭರಣ ತೊಟ್ಟುಕೊಳ್ಳುತ್ತಾಳೆ. ಚಿನ್ನದ ಕಂಠಿ ಸರವನ್ನು ಹಾರಿಕೊಂಡು ಅಂಗಡಿಯಲ್ಲಿ ಕುಳಿರುತ್ತಾಳೆ. ತೀರ್ಥಯಾತ್ರಿ ಮಾಡಿಕೊಂಡು ಬರೋಣವೆಂದು ಹೇಳಿದಾಗ ಹೇಳಿದಳು— “ನಿಮ್ಮ

ತೀರ್ಥಕ್ಕೆ ಹೊರಟರೆ ಇಲ್ಲಿ ಅಂಗಡಿಯನ್ನು ಮಣ್ಣು ಗೂಡಿಸಿಯೇ ಬರಬೇಕು.” ಇದು ನಮ್ಮ ಬಾಲ್ಯೆಯ ಸ್ಥಿತಿ. ನೋಡಿರಿ, ಇವತ್ತೋ, ನಾಳೆಯೋ ಸಾಯುವುದು : ಆದರೆ ಅಂಗಡಿಯನ್ನು ಬಿಡಲಿಕ್ಕಿಲ್ಲ. ಹಿಂದಿಲ್ಲ, ಮುಂದಿಲ್ಲ, ಅಳುವವರೂ ಇಲ್ಲ ; ನಗುವವರೂ ಇಲ್ಲ ; ಆದರೂ ಮಾಯೆ ಬಿಡುವುದಿಲ್ಲ. ಈಗಲೂ ಒಂದಿಲ್ಲೊಂದು ಆಭರಣವನ್ನು ಮಾಡಿಸುತ್ತಲೇ ಇರುತ್ತಾಳೆ. ಯಾವಾಗ ಅವಳ ಆಶೆ ಹಿಂಗುವುದೋ ದೇವರೇ ಬಲ್ಲ. ಎಲ್ಲರ ಮನೆಗಳಲ್ಲೂ ಇದೇ ಸ್ಥಿತಿ. ಎಲ್ಲಿ ನೋಡಿದರೂ— ಆಭರಣ ಬೇಕು, ಆಭರಣ ಬೇಕು. ಆಭರಣಗಳಿಗಾಗಿ ಪ್ರಾಣಬಿಟ್ಟರೂ ಚಿಂತಿಲ್ಲ ; ಮನೆಮಂದಿ ಅರೆಹೊಟ್ಟೆ ಸತ್ತರೂ ಚಿಂತಿಲ್ಲ ; ಮನೆ ಮಾರುಗಳನ್ನು ಮಾರಿದರೂ ಚಿಂತಿಲ್ಲ. ಅಷ್ಟೇಕೆ, ಮರ್ಯಾದೆ ಕಳಕೊಂಡರೂ ಪರವಾ ಇಲ್ಲ. ಚಿಕ್ಕವರು, ದೊಡ್ಡವರು, ಬಡವರು, ಶ್ರೀಮಂತರು ಯಾರನ್ನೂ ಈ ರೋಗ ಬಿಟ್ಟಿಲ್ಲ. ಕಲ್ಯಾಣಿಯಲ್ಲಿ ಎಲ್ಲಿ ಕೆಲಸದಲ್ಲಿದ್ದೀಯವ್ವಾ ?

ರಮಾ—ನಾನು ಹೋಗುತ್ತಿರುವುದು ಇದೇ ಮೊದಲ ಬಾರಿ. ಏನಾದರೂ ಕೆಲಸ ಸಿಕ್ಕಿತೆ ಎಂದು ನೋಡಬೇಕಾಗಿದೆ.

ದೇವಿ— ಹಾಗಾದರೆ ನನ್ನ ಮನೆಯಲ್ಲೆ ಇದ್ದು ಬಿಡುವುದು, ಮತ್ತೇನು? ಎರಡು ಕೋಣೆಗಳಿವೆ. ಮುಂದಿನಿಂದ ಅಂಗಳವಿದೆ, ಮೇಲೆಯೇ ಒಂದು ಕೊಠಡಿಯಿದೆ. ಇವತ್ತು ಮಾರಿದರೆ ಹತ್ತು ಸಾವಿರ ಸಿಕ್ಕಿತು. ಒಂದು ಕೊಠಡಿ ನಿಮಗೆ ಕೊಡುತ್ತೇನೆ. ಕೆಲಸ ಸಿಕ್ಕಿದ ಮೇಲೆ ಬೇಕಾದರೆ ಮನೆ ನೋಡಿಕೊಳ್ಳಬಹುದು. ಮನೆಯಿಂದ ಹಾರಾಕ್ಕೆ ಓಡಿ ಹೋಗಿ ಇವತ್ತಿಗೆ ಐವತ್ತು ವರ್ಷಗಳಾದುವು. ಅಂದಿನಿಂದ ಎಷ್ಟೋ ದುಃಖಗಳನ್ನೂ, ಸುಖಗಳನ್ನೂ ಕಂಡಿರುತ್ತೇನೆ. ಈಗ ದೇವರ ಹತ್ತಿರ ನನ್ನನ್ನು ಒಯ್ಯುವವಾ, ಎಂದಿಷ್ಟೇ ಪ್ರಾರ್ಥಿಸಿಕೊಳ್ಳುತ್ತಿದ್ದೇನೆ. ಆದರೆ ಮುದುಕಿಯನ್ನು ಅಮರಳನ್ನಾಗಿ ಮಾಡಿಬಿಡು. ಇಲ್ಲವಾದರೆ ಅವಳ ಅಂಗಡಿ, ಮನೆ, ಆಭರಣ ಇವಕ್ಕೆಲ್ಲ ಗತಿಯಾರು ?

ಹೀಗೆಂದು ದೇವೀದೀನನು ಮತ್ತೆ ನಗತೊಡಗಿದನು— ಅವನ ನಗುವ ವೃತ್ತಿಯನ್ನೂ, ಪ್ರಸನ್ನ ಚಿತ್ತವನ್ನೂ ಕಂಡು ರಮಾನಾಥನಿಗೆ ಆಶ್ಚರ್ಯ ಉಂಟಾಯಿತು. ಸುಮ್ಮಸುಮ್ಮನೆ ನಗಬಾರದಲ್ಲಿ ನಗುವನು ; ಬೇರೆಯವರು ಅಳುವಂತಹ ಸಂಗತಿಗೆ ನಗಹತ್ತುವನು ; ಯಾವ ತರುಣನಿಗೂ ಇಂತಹ ನಗು ಬರಲಿಕ್ಕಿಲ್ಲ. ಬಹು ಬೇಗನೆ ಅವನು ರಮಾನಾಥನೊಡನೆ ವರ್ಷಗಟ್ಟಲೆ ಪರಿಚಯವುಳ್ಳವನಂತೆ ಮಾತಾಡುತ್ತ, ಆಡುತ್ತ ತನ್ನ ಬಾಳಿನ ಕಥೆಯನ್ನೆಲ್ಲಾ ಕೇಳಿಸಿ

ದನು. ಆ ಬಳಿಕ ರಮಾನಾಥನಿಗೂ ತನ್ನ ವಿಷಯವಾಗಿ ಒಂದು ಕಾಲ್ಪನಿಕ ಕಥೆಯನ್ನು ಹೇಳಬೇಕಾಗಿ ಬಂದಿತು.

ದೇವೀದೀನ— ಹಾಗಾದರೆ ಮನೆಯಿಂದ ಓಡಿ ಬಂದಿರುವೆಯಾ ? ತಿಳಿಯಿತು. ಮನೆಯಲ್ಲಿ ಜಗಳ ಬಿದ್ದಿರಬೇಕು. ಅತ್ತಿ ಸೊಸೆಯರಲ್ಲಿ ಮನಸ್ಸು ಕೆಟ್ಟಿರಬೇಕು. ಇದೇ ಘಟನೆಯ ವಿಷಯದಲ್ಲಿ ಮತ್ತೇನು ? ಅವರ ಜಗಳ ಕೇಳಿ, ಕೇಳಿ ಮನಸ್ಸು ಕೆಟ್ಟಿರಬೇಕು.

ರಮಾ— ಹೌದು, ಇದು ನಿಮಗೆ ಹೇಗೆ ತಿಳಿಯಿತು ?

ದೇವೀದೀನನು ನಗುತ್ತ ಹೇಳಿದನು— ಇದೊಂದು ದೊಡ್ಡ ಮಂತ್ರವಪ್ಪಾ, ಮಹಾಮಂತ್ರ; ಇನ್ನೂ ಮಕ್ಕಳು, ಪಿಳ್ಳೆ ಇರಲಿಕ್ಕಿಲ್ಲ.

ರಮಾ— ಇಲ್ಲ.

ದೇವಿ— ತಮ್ಮಂದಿರು ಇರಬಹುದಷ್ಟೆ ?

ರಮಾ— ಹೌದು, ಹೌದು, ನಿಮಗೆ ಹೇಗೆ ತಿಳಿಯಿತು ಸ್ವಾಮೀ ?

ದೇವೀದೀನನು ಮರಳಿ ಗಹಗಹಿಸಿ ನಕ್ಕು ಹೇಳಿದನು— ಅತ್ತಿಯ ಮನೆಯಲ್ಲಿ ತುಂಬಾ ಇರಬಹುದು.

ರಮಾ— ಅಹುದು, ಬೇಕಾದಷ್ಟು ಇರುವುದೇನೋ ಸಹಜ.

ದೇವಿ— ಆದರೆ ಎಲ್ಲ ಲೋಭಿಗಳು.

ರಮಾ— ಸರಿ, ನೀವೆಂದುದು ನೀಜ. ಮದುವೆಯಾದ ಮೇಲೆ ಒಮ್ಮೆಯೂ ಮಗಳನ್ನು ಮನೆಗೆ ಕರೆದುಕೊಂಡು ಹೋಗಲಿಲ್ಲ. ಅಂಥವರು ಬೇರೇನು ಮಾಡಿಯಾರು ?

ದೇವಿ— ತಿಳಿಯಿತಪ್ಪ, ಎಲ್ಲವೂ ತಿಳಿಯಿತು. ಪುಪಂಚದ ನಿಯಮವೇ ಅಂತಹುದು. ಮಗನಿಗಾಗಿ ಬೇಕಾದರೆ ಕಳವು, ಸುಲಿಗೆ, ಏನು ಮಾಡಲಿಕ್ಕೂ ಸಿದ್ಧರು. ಆದರೆ ಮಗಳಿಗೆ ಕೊಡುವುದಕ್ಕೆ ಒಂದು ಒಡಕು ಚಿಕ್ಕಾಸೂ ಇರುವುದಿಲ್ಲ ಮನೆಯಲ್ಲಿ.

ರಮಾನಾಥನಿಗೆ ಚಿಂತೆಯ ದೆಸೆಯಿಂದ ಮೂರು ದಿನ ನಿದ್ರೆಯಿರಲಿಲ್ಲ, ಮಾತಾಡುತ್ತ ತೂಕಡಿಕೆ ಬರಹತ್ತಿತು. ದೇವೀದೀನನು ಒಂದು ಗಂಟನ್ನು ಬಿಚ್ಚಿ, ಅದರಿಂದ ಒಂದು ಚಾವೆ ತೆಗೆದು ಅದನ್ನು ಸೀಟಿನ ಮೇಲೆ ಹಾಸಿ ಹೇಳಿದನು — ಬಾರಪ್ಪಾ, ಇಲ್ಲಿ ಮಲಗಿಕೋ. ನಿನ್ನ ಸೀಟಿನಲ್ಲಿ ನಾನು ಕೂಡುವೆನು.

ರಮಾನಾಥನು ಮಲಗಿದನು. ಮುದುಕನು ಸ್ನೇಹಪೂರಿತ ನೇತ್ರಗಳಿಂದ ತನ್ನ ಮಗನು ಪರದೇಶದಿಂದ ಬಂದರೆ ಹೇಗೋ ಹಾಗೆ, ಬಹಳ ಹೊತ್ತಿನ ವರೆಗೆ ಅವನನ್ನು ನೋಡುತ್ತಿದ್ದನು.

೨೨

ಜಾಲಪಳು ರಮಾನಾಥನ ಪತ್ರವನ್ನು ಸಂಪೂರ್ಣ ಓದಿ ಮುಗಿಸಿದಳು. ತನ್ನಲ್ಲಿಯೂ, ಇಂಥ ಭಲ, ಕಪಟಗಳೆ, ಎಂದವಳು ಉರಿದಿದ್ದಳು. ಕೆಳಗೆ ಹೋಗಿ ರಮಾನಾಥನಿಗೆ ನಾಲ್ಕು ಮಾತುಗಳನ್ನು ಹೇಳುವೆನೆಂದು ಕೆಳಗೆ ಬಂದಳು. ಅಲ್ಲಿ ರಮಾನಾಥನಿರಲಿಲ್ಲ. ಪರಿಸ್ಥಿತಿಯ ಭಯಂಕರತೆಯನ್ನು ಅನುಮಾನಿಸಿ ಅವಳಿಗೆ ಕ್ರೋಧದ ಬದಲು ಭಯದ ಸಂಚಾರವಾಯಿತು. ಅವಳ ಹೃದಯದಲ್ಲಿ ಒಂದು ಅಜ್ಞಾತ ಶಂಕೆಯು ಅಂಕುರಿಸಿತು. ಸ್ವಾಕಲು ಇದ್ದಲ್ಲೆ ಇತ್ತು. ಅವಳು ಒಂದು ಟಾಂಗಾ ಮಾಡಿಕೊಂಡು ಮುನಸಿಪಲ್ ಕಚೇರಿಯ ಕಡೆಗೆ ಹೋದಳು. ಅಲ್ಲಿ ಪೇದೆಯ ಹತ್ತಿರ ಕೇಳಿದಳು. ಅವನು ಬಂದಿಲ್ಲವೆಂದನು. ಆಮೇಲೆ ರಮೇಶಬಾಬುಗಳನ್ನು ವಿಚಾರಿಸಿದಳು. ಅವ ರೆಂದರು—ಆಫೀಸಿನ ಹೊತ್ತಿಗೆ ಅಡ್ಡಾಡಲಿಕ್ಕೆ ಹೋಗುವವನಲ್ಲ ಅವನು. ಏನು, ಮನೆಯಿಂದ ಹೊರಟಿದ್ದನೆ ?

ಜಾಲಪ— ಅವರು ಎಷ್ಟು ರೂಪಾಯಿ ಕೊಡಬೇಕಾಗಿದೆ ?

ರಮೇಶ— ಮುನ್ನೂರು ರೂಪಾಯಿ. ಇನ್ನೊತ್ತು ತರಲಿಕ್ಕೆ ಹೇಳಿದೆ. ನಿಮ್ಮ ಹತ್ತಿರ ಇದು ವರೆಗೂ ಹೇಳಿಲ್ಲವೆಂದು ತೋರುತ್ತದೆ. ರೂಪಾಯಿ ಮನೆಯಲ್ಲಿದ್ದೀತೆ ?

ಜಾಲಪ— ಮುನ್ನೂರಲ್ಲವೆ, ನಾನೀಗಲೇ ತರುತ್ತೇನೆ.

ಎಂದವಳೇ ಜಾಲಪಳು ಪುನಃ ಟಾಂಗಾವನ್ನೇರಿ ಒಬ್ಬ ಸರಾಫನ ಬಳಿಗೆ ಹೋದಳು. ಅಲ್ಲಿ ತನ್ನ ಎಂಟುನೂರು ರೂಪಾಯಿಗಳ ಚಂದ್ರಹಾರವನ್ನು ನಾಲ್ಕುನೂರು ರೂಪಾಯಿಗಳಿಗೆ ಮಾರಿದಳು. ಯಾವ ಹಾರವನ್ನವಳು ಅಷ್ಟು ಬಯಕೆಯಿಂದ ಕೊಂಡಿದ್ದಳೋ, ಬಾಲ್ಯದಿಂದಲೂ ಯಾವುದರ ಸಲುವಾಗಿ ಕಾತರಪಡುತ್ತಿದ್ದಳೋ, ಅಂಥ ಹಾರವನ್ನು, ಅದರ ಅಸಲು ಬೆಲೆಯ ಅರ್ಧಕ್ಕೆ ಮಾರುವುದರಲ್ಲಿ ಅವಳಿಗೊಂದು ಗರ್ವಮಯ ಹರುಷದ ಅನುಭವವಾಗು ತ್ತಿತ್ತು. ತಾನು ರೂಪಾಯಿ ಸಲ್ಲಿಸಿದನೆಂದು ರಮಾನಾಥನಿಗೆ ತಿಳಿದು ಬಂದಾಗ

ಅವನಿಗೆಷ್ಟು ಆನಂದವಾಗಲಿಕ್ಕಿಲ್ಲ? ರಮೇಶಬಾಬುಗಳಿಗೆ ಹಣವನ್ನು ಸಲ್ಲಿಸಿ ಮನೆಗೆ ಹೋದಳು.

ನಾಲ್ಕು ಗಂಟೆಯ ವರೆಗೆ ಅವಳಿಗೆ ವಿಶೇಷ ಚಿಂತೆಯಾಗಲಿಲ್ಲ. ಆದರೆ ಹಗಲು ಇಳಿಯುತ್ತ ಬಂದಂತೆ ಚಿಂತೆ ಏರುತ್ತಾ ಬಂದಿತು. ಯಾವಾಗ ಸಾಯಂಕಾಲವಾದರೂ, ರಮಾನಾಥನು ಬರಲಿಲ್ಲವೋ, ಆಗ ಅವಳ ಎದೆ ಗಾಬರಿ ಗೊಂಡಿತು. ದೀಪ ಹಚ್ಚುವ ಹೊತ್ತಾದರೂ ರಮಾನಾಥನಿಲ್ಲ. ಎಲ್ಲಿಯಾದರೂ ರತನಳ ಮನೆಯಲ್ಲಿರಬಹುದೆಂದು ಅಲ್ಲಿಗೆ ಹೋದಳು. ಅಲ್ಲಿಯೂ ಇಲ್ಲ. ಅಲ್ಲಿಂದ ರಮಾನಾಥನು ಸಂಚಾರಕ್ಕೆ ಹೋಗುತ್ತಿದ್ದ, ಎಲ್ಲ ಪಾರ್ಕು ಮೈದಾನಗಳನ್ನೂ ಹುಡುಕಾಡಿ ನಿರಾಶೆಯಿಂದ ಮನೆಗೆ ಹಿಂತಿರಳಿದಳು.

ಕಚೇರಿಯ ಸಂಗತಿ ಅತ್ತೆಯ ಹತ್ತಿರ ಹೇಳಿದರೆ ಬೊಬ್ಬೆ ಹಾಕುತ್ತಿದ್ದ ರಾದುದರಿಂದ ಆ ವಿಷಯ ಅವರೊಡನೆ ಪ್ರಸ್ತಾಪಿಸಲೇ ಇಲ್ಲ. ಸೀದಾ ಮೇಲೆ ಹೋಗಿ ಮಲಗಿದಳು. ಎದೆಯಲ್ಲಿ ಮುಳ್ಳೇಳುವಂತೆ ಅನುಭವವಾಯಿತು. ಇದೆಲ್ಲ ತನ್ನ ಗೆಯ್ದ ಫಲವೆಂದು ಇಂದು ಮೊದಲ ಬಾರಿ ಆಕೆಯ ಮನವು ಒಪ್ಪಿ ಕೊಂಡಿತು. ಅವಳು ಆಭರಣಗಳಿಗಾಗಿ ಆಗ್ರಹ ಮಾಡಲಿಲ್ಲವೇನೋ ಹೌದು; ಆದರೆ ಸ್ಪಷ್ಟವಾಗಿ ಬೇಡವೆಂದೂ ಹೇಳಿರಲಿಲ್ಲ. ಮನಸ್ಸಿನ ದುರ್ಬಲ ಅವಸ್ಥೆಯಲ್ಲಿ ಜಾಲಪಳು ಕೊನೆಗೆ ತನ್ನ ಮೇಲೆ ಹೊರಲಾಗುವುದಕ್ಕಿಂತ ಹೆಚ್ಚಿನ ಭಾರವನ್ನು ಹಾಕಿಕೊಳ್ಳತೊಡಗಿದಳು. ತಾನು ಸ್ವತಃ ಏಕೆ ಹಾಸುಗೆ ಮೀರಿ ಕಾಲು ಚಾಚಿದೆ? ದಿನಾಲೂ ಅಡ್ಡಾಡುವುದಕ್ಕೆ ಸಖಿಯರನ್ನೆಲ್ಲಾ ಒಟ್ಟುಗೂಡಿಸಿ ಏಕೆ ಹೋಗುತ್ತಿದ್ದೆ? ರಮಾನಾಥನು ಯುವಕರ ಸ್ವಭಾವಕ್ಕನುಸಾರವಾಗಿ ತನ್ನನ್ನು ಪ್ರಸನ್ನಗೊಳಿಸುವುದಕ್ಕಾಗಿ ಏನೇನೋ ಮಾಡುತ್ತಿದ್ದನು. ಹಾಗಿದ್ದೂ, ಅವಳವನನ್ನು ಬೇಡವೆಂದೇಕೆ ತಡೆಯಲಿಲ್ಲ? ಆದಾಯಕ್ಕಿಂತ ಅಧಿಕವಾಗಿ ವ್ಯಯ ಮಾಡುವುದರ ಫಲವನ್ನು ಒಂದು ದಿನ ಉಣಬೇಕಾದೀತೆಂಬ ಅರಿವು ಆಕೆಗೆ ಈ ಮೊದಲು ಏಕೆ ಬರಲಿಲ್ಲ?

ಮನೆಯವರೆಲ್ಲರೂ ಮಲಗಿದ್ದರು. ಜಾಲಪಳು ಚಿಂತಾಕ್ರಾಂತಳಾಗಿ ಕುಳಿತಿದ್ದಳು. ಇಡಿ ರಾತ್ರಿ ಕಳೆಯಿತು. ಬೆಟ್ಟದಂತಹ ರಾತ್ರಿ. ಒಂದೊಂದು ಕ್ಷಣವೂ ಒಂದೊಂದು ವರ್ಷಕ್ಕೆ ಸಮಾನ.

ಒಂದು ವಾರ ಕಳೆದರೂ ರಮಾನಾಥನ ಪತ್ತಿಯೇ ಇಲ್ಲ. ದಯಾನಾಥರು ಅವನು ಆತ್ಮಹತ್ಯೆ ಮಾಡಿಕೊಂಡನೆಂದೇ ನಂಬಿದ್ದರು. ಆದರೆ ಯಾರೊಡನೆಯೂ

ಬಾಯಿ ಬಿಡುತ್ತಿದ್ದಿಲ್ಲ. ಅಂದರೆ ರಮಾನಾಥನು ಸುಮಾರು ಹನ್ನೊಂದು ಗಂಟೆಯ ಸಮಯಕ್ಕೆ ಸ್ವೇಶನ್ನಿನ ಕಡೆಗೆ ಹೋಗುತ್ತಿದ್ದನೆಂಬುದಿಷ್ಟೇ ಅವನ ವಿಷಯ ತಿಳಿದು ಬಂದ ಸಂಗತಿ. ಜಾಲಪಳನ್ನಂತೂ ಎಲ್ಲರೂ ದೋಷಿಯೆಂದೇ ನಿರ್ಧರಿಸಿದ್ದರು. ಅವಳ ದೆಶೆಯಿಂದಾಗಿಯೇ ಮಗನ ಪ್ರಾಣ ಹೋಯಿತೆಂದು ರಾಮೇಶ್ವರಿಯು ನೆಲಕ್ಕೆ ಕೈ ಬಡಿದು ಹೇಳುತ್ತಿದ್ದಳು. ಜಾಲಪಳಗಂತೂ ಅತ್ತತ್ತು ಕಣ್ಣುಗಳು ಊದಿಕೊಂಡಿದ್ದವು. ರಮೇಶಬಾಬುಗಳೊಬ್ಬರೇ ಆಕೆಯ ತತ್ಪರತೆಯನ್ನೂ ಸದ್ಬುದ್ಧಿಯನ್ನೂ ಹೊಗಳುತ್ತಿದ್ದವರು.

ಒಂದು ದಿನ ದಯಾನಾಥರು ವಾಚನಾಲಯದಿಂದ ಮನೆಗೆ ಬಂದರು. ಮುಖವೆಲ್ಲ ಗಂಟಿಕ್ಕಿಕೊಂಡಿತ್ತು. ರಾಮೇಶ್ವರಿಯೊಡನೆ ಹೇಳುತ್ತಿದ್ದರು— ಇಲ್ಲವಾ, ಇಲ್ಲ. ಹೆಜ್ಜೆ ಹೆಜ್ಜೆಗೆ ತಗಾದೆ. ಎಷ್ಟು ಸಾಲ ಮಾಡಿಟ್ಟಿರುವನೋ ದೇವರೇ ಬಲ್ಲ. ನಾನಿವತ್ತು ಸ್ವಷ್ಟವಾಗಿ ಹೇಳಿಬಿಟ್ಟೆ. ಯಾರಿಗೂ ಕೊಡುವ ವನಲ್ಲ, ಬೇಕಾದರೆ ಮೇಮ್ ಸಾಹೇಬರನ್ನು ಕೇಳಿರೆಂದು.

ಈ ಮಾತುಗಳು ಜಾಲಪಳ ಕಿವಿಗೂ ಬಿದ್ದವು. ಅವಳೆಂದಳು, ಸರಿ, ಅವರನ್ನೆಲ್ಲಾ ನನ್ನ ಬಳಗೇ ಕಳುಹಿಸಿರಿ. ಎಲ್ಲಾ ನಾನೇ ತೀರಿಸುವೆನಂತೆ. ಒಬ್ಬನಿಗೆ ಏಳೂರು ಕೊಡುವುದಿದೆ ಎಂದಿಲ್ಲ. ಅವನ ಬಳೆಯನ್ನೇ ಹಿಂದೆ ಕೊಡುವ, ಅದರಲ್ಲೇನು? ಹತ್ತೆಂಟು ರೂಪಾಯಿ ಕಡಮೆ ಬಂದೀತು. ಆಷ್ಟೇ ಅಲ್ಲವೆ ?

ಅಷ್ಟು ಹೊತ್ತಿಗೆ ರತನಳು ಬಂದಳು. ಜಾಲಪಳನ್ನು ಕಂಡೊಡನೆ ಕೇಳಿದಳು— ಏನು ಪತ್ತಿಯಾಗಲಿಲ್ಲವೆ ?

ಜಾಲಪಳ— ಇಲ್ಲಕಣ್ಣು ಇಲ್ಲ.

ರತನ— ನಿನಗೂ ಅವರಿಗೂ ಮಾತು-ಕತೆಯೇನೂ ನಡೆಯಲಿಲ್ಲವಷ್ಟೆ ?

ಜಾಲಪಳ— ಪ್ರಮಾಣ ಮಾಡಿ ಹೇಳುತ್ತೇನೆ. ಹಾಗೇನೂ ಇಲ್ಲ. ಅವರೊಂದು ಸೂಚನೆ ಕೊಟ್ಟಿದ್ದರೆ ನಾನವರಿಗೆ ರೂಪಾಯಿ ಕೊಡುತ್ತಿದ್ದೆ.

ರತನ— ತಿಳಿಯಿತು. ಯಾರ ಮೇಲೋ ಕಣ್ಣು ಬಿದ್ದಿರಬೇಕು. ನೋಡು, ನಾನು ಹೇಳಿದ ಮಾತು ಸತ್ಯವಲ್ಲವಾದರೆ ನೀನು ಕೇಳಿದ್ದನ್ನು ಕೊಟ್ಟೇನು. ಇನ್ನು ಹತ್ತು ದಿನಗಳಲ್ಲಿ ಬಾರದೆ ಎಲ್ಲಿ ಹೋಗುವರು ?

ಜಾಲಪಳ— ಅದನ್ನು ನಾನು ನಂಬಲಾರೆ. ಅವರಲ್ಲಿ ಬೇರಾವ ದೋಷಗಳೂ ಇದ್ದಿರಬಹುದು. ಆದರೆ ಇವಕ್ಕೆ ಮಾತ್ರ ನಾನು ಸಮ್ಮತಿಸಲಾರೆ.

ರತನ— ಹಾಗಾದರೆ ನಿನಗೆ ಗೊತ್ತಿಲ್ಲ. ಗಂಡಸರು ಈ ಕಲೆಯಲ್ಲಿ ಬಹಳ ನಿಪುಣರು.

ಜಾಲಪ—ಅವರು ಆ ಕಲೆಯಲ್ಲಿ ನಿಪುಣರಾದರೆ ನಾವು ಹೃದಯ ಪರೀಕ್ಷೆಯಲ್ಲಿ ಕಡವೆ ನಿಪುಣರಲ್ಲ. ನಾನೊಪ್ಪಲಾರೆ. ಅವರು ನನ್ನ ಸ್ವಾಮಿಯಾಗಿದ್ದರೆ ನಾನವರ ಸ್ವಾಮಿನಿಯಾಗಿದ್ದೆ.

ರತನ— ಇರಲಿ ಬಿಡು, ಹೊರಗೆ ಅಡ್ಡಾಡಿಕೊಂಡು ಬರೋಣವಂತೆ.

ಜಾಲಪ—ಬೇಡವಮ್ಮ, ಬೇಡ—ನಾನು ಬರಲಾರೆ. ಹೀಗಿದ್ದ ಮನೆಯವರು ಜೀವ ಹಿಂಡುತ್ತಾರೆ. ಇನ್ನು ತಿರುಗಾಡಲಿಕ್ಕೆ ಹೊರಟೆನೆಂದರೆ ಮುಗಿಯಿತು. ಎಲ್ಲಿಗಾದರೂ ಹೋಗಬೇಕಾಗಿದೆಯೆ ?

ರತನ— ನಿನ್ನ ಕೈಯಲ್ಲಿರುವಂತಹ ಬಳೆಗಳನ್ನು ಕೊಳ್ಳಬೇಕಾಗಿದೆ.

ಜಾಲಪ— ಯಾಕೆ, ನನ್ನದನ್ನೆ ನಾನು ಕೊಡುತ್ತಿದ್ದೇನಲ್ಲ ?

ರತನಳು ಸಂತೋಷದಿಂದ ಹಾರಿ ಹೇಳಿದಳು— ನಿನ್ನದು ಸಿಕ್ಕಿದರೆ ನನ್ನ ಭಾಗ್ಯವನ್ನೇನು ಹೇಳುವುದು ? ಆರುನೂರಲ್ಲವೆ ಅವಕ್ಕೆ ಬಿದ್ದದ್ದು ?

ಜಾಲಪ — ಹೌದು, ನಿನ್ನ ಸಲುವಾಗಿ ಅವನ್ನು ಕೊಟ್ಟುಬಿಡುತ್ತೇನೆ.

ರತನ— ಹಾಗಾದರೆ ಪೂರಾ ಹಣ ಈಗ ಸಿಗುವುದಿಲ್ಲ. ಈ ನಾಲ್ಕೂರು ರೂಪಾಯಿಗಳಿರಲಿ. ಉಳಿದುದನ್ನು ಆಮೇಲೆ ಕೊಡುತ್ತೇನೆ.

ಜಾಲಪಳು ಬಳೆಯ ಪೆಟ್ಟಿಗೆಯನ್ನು ಅವಳಿಗೆ ಕೊಡುವುದಕ್ಕೆ ತೆಗೆದಾಗ ಅವಳ ಹೃದಯ ಹಿಂಡಿದಂತಾಯಿತು. ರಮಾನಾಥನು ಈ ಬಳೆಗಳನ್ನು ಅವಳ ಕೈಯಲ್ಲಿ ಕಂಡು ಎಷ್ಟು ಸಂತೋಷಪಡುತ್ತಿದ್ದನು ! ಇಂದವನು ಇದ್ದಿದ್ದರೆ ಈ ಒಡವೆಯು ಜಾಲಪಳ ಕೈ ಬಿಡುತ್ತಿತ್ತೆ ? ಯಾರಿಗೆ ಗೊತ್ತು, ಇನ್ನು ಬಳೆಯನ್ನು ತೊಡುವ ಸೌಭಾಗ್ಯ ಆಕೆಗೆ ಇದೆಯೇ, ಇಲ್ಲವೋ ? ಅವಳೆಷ್ಟು ಒತ್ತಿ ಹಿಡಿದರೂ ಕಣ್ಣಲ್ಲಿ ನೀರು ತುಂಬಿ ಬಂದಿತು.

ರತನಳು ಅವಳ ಕಣ್ಣೀರನ್ನು ಕಂಡು ಹೇಳಿದಳು—ಈಗ ನಿನ್ನ ಹತ್ತಿರವೇ ಇರಲಿ ತಂಗಿ, ಮತ್ತೆಂದಾದರೂ ಕೊಂಡು ಹೋಗುವೆನು.

ಜಾಲಪಳು ಅವಳ ಕಡೆಗೆ ಪೆಟ್ಟಿಗೆಯನ್ನು ನೀಡಿ ಹೇಳಿದಳು— ಯಾಕೆ, ನನ್ನ ಕಣ್ಣೀರನ್ನು ನೋಡಿ ಹಾಗೆನ್ನುವಿಯಾ ? ನಿನ್ನ ಸಲುವಾಗಿ ಕೊಡುತ್ತಿರುವೆನಲ್ಲದೆ ಅನ್ಯರಿಗಲ್ಲ. ಇಲ್ಲವಾದರೆ ನನ್ನ ಪ್ರಾಣಕ್ಕಿಂತ ಪ್ರಿಯವಾದ ವಸ್ತುವನ್ನು ಯಾರಿಗಾದರೂ ಕೊಡುತ್ತೇನೆಯೆ ? ಇರಲಿ. ತಂಗಿ, ದಿನಾಲೂ ಒಂದೆ

ರಡು ತಾಸು ಇಲ್ಲಿಗೆ ಬರುತ್ತಿದ್ದರು. ಸ್ವಲ್ಪ ಮನಸ್ಸಿಗೆ ನೆಮ್ಮದಿಯಾಗುವುದು, ಏನೋ ಆಗುವುದೆಲ್ಲ ಆಯಿತು. ಆದರೂ ಅವರು ನನ್ನಲ್ಲಿಷ್ಟು ಸಂಕೋಚ ವೇತಕ್ಕೆ ಮಾಡಿದರೋ ತಿಳಿಯದು. ಇರಬಹುದು, ನನ್ನಲ್ಲಿ ಯಾವುದೋ ಒಂದು ವಿಷಯವನ್ನು ಕಂಡು ಅವರು ಹೀಗೆ ಮಾಡಿದ್ದಿರಬಹುದು. ಅವರ ನಿಜವಾದ ಸ್ನೇಹವನ್ನು ಸಂಪಾದಿಸಲಾರೆನಾದೆನಲ್ಲ, ಎಂಬುದೊಂದೇ ನನ್ನ ದುಃಖವಲ್ಲದೆ ಬೇರೆ ಇಲ್ಲ. ನಮಗೆ ಪ್ರೇಮವಿದ್ದವರೊಡನೆ ನಾವು ಭೇದ ಮಾಡುತ್ತೇವೆಯೆ ?

ಜಾಲಪಳು ಎಷ್ಟು ಒತ್ತಾಯಪಡಿಸಿದರೂ, ರತನಳು ಆ ದಿನ ಬಳೆಗಳ ನೋಯ್ಯಲಿಲ್ಲ. ಅವಳು ಹೋದ ಮೇಲೆ ಜಾಲಪಳು ಐನೂರು ರೂಪಾಯಿ ಗಳನ್ನು ತಂದು ದಯಾನಾಥರ ಮುಂದಿಟ್ಟು, ಹೇಳಿದಳು— ಇಗೊಳ್ಳಿ, ಇದನ್ನು ನಾರಾಯಣದಾಸರಲ್ಲಿ ಕಳಿಸಿರಿ.

ದಯಾನಾಥರು ನಾಚುತ್ತ ಹೇಳಿದರು — ರೂಪಾಯಿಗಳು ಎಲ್ಲಿ ಸಿಕ್ಕಿದವು ?

ಜಾಲಪ— ಬಳೆಗಳನ್ನು ರತನಳಿಗೆ ಮಾರಿಬಿಟ್ಟೆ.

ದಯಾನಾಥರು ಅವಳ ಮುಖವನ್ನೆ ದಿಟ್ಟಿಸತೊಡಗಿದರು ಮಾತ್ರ.

ಹೀಗೆ ಒಂದು ತಿಂಗಳ ಕಾಲ ಉರುಳಿತು. ಪತ್ತೆ ಹಚ್ಚಿಕೊಟ್ಟವರಿಗೆ ಐನೂರು ರೂಪಾಯಿ ಇನಾಮೆಂದು ವೃತ್ತಪತ್ರಗಳಲ್ಲಿ ಪ್ರಚಾರಿತವಾಗಿದ್ದರೂ ಎಲ್ಲಿಂದಲೂ ಸುದ್ದಿ ಇರಲಿಲ್ಲ. ಜಾಲಪಳು ದಿನಗಳೆಂತೆ ಕ್ಷೇಣಳಾಗುತ್ತಿದಳು. ದಯಾನಾಥರು ಸಹಿಸದೆ ಕೊನೆಗೆ ಕೆಲದಿನಗಳ ಮಟ್ಟಿಗಾದರೂ ವಧುವನ್ನು ಮನೆಗೆ ತಂದುಕೊಳ್ಳಬೇಕೆಂದು ದೀನದಯಾಳರಿಗೆ ಬರೆದರು. ದೀನದಯಾಳರು ಬಂದು ಮಗಳ ದಶೆಯನ್ನು ನೋಡಿ ಕಂಗೆಟ್ಟರು.

ಜಾಲಪಳು ' ನನಗೆ ಇಲ್ಲಿ ಯಾವ ಕಷ್ಟವೂ ಇಲ್ಲ, ಸುಖವಾಗಿದ್ದೇನೆ. ನಿಮ್ಮ ದಯೆಯಿಂದ ಯಾವುದಕ್ಕೂ ಕಡಿಮೆಯಿಲ್ಲ' ಎಂದಳು.

ದಯಾನಾಥ, ರಾಮೇಶ್ವರಿ ಎಲ್ಲರೂ ಸಂತೈಸಿದರು. ಕೊನೆಗೆ ದಯಾನಾಥರು ಸಿಟ್ಟುಗೊಂಡೆಂದರು— ದಿನವೆಲ್ಲ ಇಲ್ಲಿ ಅಳುತ್ತಾ ಕೂತಿರುವುದಕ್ಕಿಂತ, ಎರಡು ದಿನ ಅಲ್ಲಿದ್ದು ಬಂದರೆ ಒಳಿತಲ್ಲವೆ ?

ಜಾಲಪ— ಅದೇನು ಹೊಸ ಲೋಕವೆ ? ಅಲ್ಲಿಗೆ ಹೋಗಿ ನಾನು ಹೊಸ ಬಳಾಗುವುದಿಲ್ಲವೆಂಬುದು ಖಂಡಿತ. ಎಂದ ಮೇಲೆ ಅಲ್ಲೇನು ? ಅಳುವುದಕ್ಕೆ

ನಾನೇಕೆ ಹೆದರಬೇಕು? ನಗುವ ಕಾಲವಿದ್ದಾಗ ನಕ್ಕೆನು, ಈಗ ಅಳುವ ಸಮಯ ಬಂದಿದೆ. ಅಳಬಾರದೆ? ಅವರು ಬೇಕಾದರೆ ನೂರು ಹರದಾರಿ ದೂರದಲ್ಲೇ ಇರಲಿ, ನನಗವರು ಇಲ್ಲೇ ಕುಳಿತಿರುವಂತೆ ಕಾಣುವುದು. ಸ್ವಯಂ ಅವರೇ ಇಲ್ಲ ದಿದ್ದರೂ, ಇಲ್ಲಿಯ ಒಂದೊಂದು ವಸ್ತುವಿನಲ್ಲಿಯೂ ಅವರು ಇದ್ದಾರೆ. ಈ ಮನೆಯನ್ನು ಬಿಟ್ಟಿನಾದರೆ ನಾನು ಹುಚ್ಚಿಯಾದೇನು.

ಈ ಅಭಿಮಾನಿನಿಯು ತನ್ನ ಹಟವನ್ನು ಬಿಡಲೊಲ್ಲಳೆಂದು ದೀನದಯಾಳ ರಿಗೆ ತಿಳಿಯಿತು. ಹೊರಡುವ ಕಾಲಕ್ಕೆ ಐವತ್ತು ರೂಪಾಯಿಗಳನ್ನು ಜಾಲಪಳ ಕಡೆಗೆ ನೀಡಿ ಹೇಳಿದರು—ಇದನ್ನಿರಿಸಿಕೊ. ಸಮಯ ಬಂದಾಗ ಉಪಯೋಗಕ್ಕೆ ಬಿದ್ದೀತು.

ಜಾಲಪ— ತಂದೆ, ಬೇಡ, ನನಗಿದು ಅವಶ್ಯವಿಲ್ಲ. ನಿಮ್ಮ ಆಶೀರ್ವಾದ ವೊಂದಿದ್ದರೆ ಅದೇ ನನಗೆ ಸಾಕು. ಅದರಿಂದಲೇ ನನ್ನ ಕಲ್ಯಾಣವಾದರೂ ಆಗಬಹುದು.

ದೀನದಯಾಳರು ಕಣ್ಣಲ್ಲಿ ನೀರು ತುಂಬಿ, ನೋಟನ್ನಲ್ಲಿಯೇ ಮಂಚದ ಮೇಲಿಟ್ಟು ಎದ್ದು ಹೊರಗೆ ಹೋದರು.

ಆಶ್ಚಿನ್ನದ ತಿಂಗಳು ಹಿಡಿದಾಗಿತ್ತು. ಜಲವಿಹೀನ ಮೇಘಗಳ ತುಣುಕು ಗಳು ಆಗಸದಲ್ಲಿ ಅತ್ತಿತ್ತ ಅಲೆದಾಡುತ್ತಿವೆ. ಜಾಲಪಳು ಮಹಡಿಯ ಮೇಲಿಂದ ಅವುಗಳ ಆಟವನ್ನು ನೋಡುತ್ತಿರುತ್ತಾಳೆ. ಚಿಂತಾತ್ಮಕ ಪ್ರಾಣಿಗಳಿಗೆ ಇದಕ್ಕೂ ಮಿಗಿಲಾದ ಮನೋರಂಜನೆಯ ಸಾಮಗ್ರಿ ಇನ್ನಾವುದಿದೆ? ಮೋಡ ಗಳ ತುಣುಕುಗಳು ಆಗಾಗ ಬಣ್ಣ ಬದಲಿಸುತ್ತಿವೆ; ರೂಪ ಬದಲಿಸುತ್ತಿವೆ. ಒಮ್ಮೆ ಪ್ರೇಮದಿಂದ ಒಂದಾಗುತ್ತವೆ, ಮರುಕ್ಷಣ ಸಿಟ್ಟಿನಿಂದ ದೂರವಾಗು ತ್ತವೆ, ಒಮ್ಮೆ ಓಡತೊಡಗುತ್ತವೆ, ಇನ್ನೊಮ್ಮೆ ಕಾಲು ಕೀಲಿಸಿದಂತೆ ನಿಂತು ಬಿಡುತ್ತವೆ. ರಮಾನಾಥನು ಸಹ ಈ ಮೇಘಕ್ರೀಡೆಯನ್ನು ಎಲ್ಲಿಂದಲಾದರೂ ನೋಡುತ್ತಿರಬಹುದೆಂದು ಜಾಲಪಳು ಪದೇ ಪದೇ ಯೋಚಿಸುತ್ತಿದ್ದಳು. ಈ ಯೋಚನೆಯೇ ಅವಳಿಗೆ ಆನಂದವನ್ನು ನೀಡುತ್ತಿತ್ತು. ತೋಟಗನ್ನೊಬ್ಬನಿಗೆ ತಾನು ಹಚ್ಚಿದ ಗಿಡಗಳ ಮೇಲೆ ಎಷ್ಟು ಮಮತೆಯಿರುವುದೋ, ಮಗುವಿಗೆ ತಾನು ಕಟ್ಟಿದ ಆಟದ ಮನೆಯ ಮೇಲೆ ಎಷ್ಟು ಒಲೆಯಿರುವುದೋ, ಅಷ್ಟೇ ಮಮತೆ ಜಾಲಪಳಿಗೆ ಈ ಆಕಾಶಗಾಮಿ ಜೀವಗಳನ್ನು ಕಂಡಾಗ ಉಂಟಾಗು ತ್ತಿತ್ತು. ವಿಪತ್ತಿನ ಸಮಯ ನಮ್ಮ ಮನಸ್ಸು ಅಂತರ್ಮುಖಿಯಾಗುವುದು.

ತಾನು ಮಾಡಿದ ಪಾಪಕರ್ಮಗಳ ದಂಡನೆಯನ್ನು ತಾನೀಗ ಅನುಭವಿಸುತ್ತಿದ್ದೇನೆಂದು ಜಾಲಪಳು ಶಂಕಿಸುತ್ತಿದ್ದಳು. ಪತಿಯು ಬಡವರ ಕೊರಳನ್ನು ಕುಯ್ಯತಂದ ಹಣದಿಂದ ಮಾಡಿಸಿದ ಒಡವೆಗಳನ್ನು ಕಂಡರೆ ಅವಳಿಗೇಗ ಸ್ವಲ್ಪವೂ ಸೇರುತ್ತಿದ್ದಿಲ್ಲ. ಇವುಗಳ ದೆಸೆಯಿಂದಲೇ ಅಲ್ಲವೆ ರಮಾನಾಥನು ವಿದೇಶದ ಹಾದಿ ಹಿಡಿಯಬೇಕಾಗಿ ಬಂದುದು ?

ಒಂದು ದಿನ ಅವಳು ಆ ವಿಲಾಸದ ಸಾಮಗ್ರಿಗಳನ್ನೆಲ್ಲ ಗಂಟು ಕಟ್ಟಿದಳು. ಮುಖಮಲ್ಲಿನ ಸ್ಲೀಪರ್, ಓನ್, ಬಾಚಣಿಗೆ, ಕನ್ನಡಿ ಇತ್ಯಾದಿ ಸೇರಿ ಒಂದು ದೊಡ್ಡ ಮೂಟೆಯೇ ಆಯಿತು. ಅವಳು ಇಂದು ಈ ವಸ್ತುಗಳನ್ನು ಗಂಗಾಜಿಯಲ್ಲಿ ಮುಳುಗಿಸುವಳು, ಹೊಸ ಬಾಳೈಯ ಸೂತ್ರಪಾತವನ್ನು ಮಾಡುವಳು. ಮಾಯಾಜಾಲವನ್ನು ನಾಶಗೈದು ಬಿಡುವಳು. ನಟ್ಟಿರುಳತನಕವೂ ಕೆಲಸ ಸಾಗಿತ್ತು — ವಸ್ತುಗಳನ್ನೆಲ್ಲಾ ಒಂದೊಂದಾಗಿ ತೆಗೆದಿಡುವ ಕೆಲಸ. ಇವಳ ಈ ಕಸಬನ್ನು ನೋಡಿದರೆ ಎಲ್ಲಿ ಯಾತ್ರಿಗೆ ಹೊರಡುತ್ತಿರುವಳೋ ಎಂದು ತೋರುತ್ತಿತ್ತು. ಹೌದು, ವಾಸ್ತವಕ್ಕೂ ಇದೊಂದು ಯಾತ್ರೆಯಲ್ಲವೇನು? ಕತ್ತಲಿಂದ ಬೆಳಕಿಗೆ ಮಿಥೈಯಿಂದ ಸತ್ಯಕ್ಕೆ.

ನಾಲ್ಕು ಗಂಟೆ ಹೊಡೆದು ಜನರು ದಾರಿಯಲ್ಲಿ ಹೋಗುವ-ಬರುವ ಸದ್ದು ಕೇಳಿಸಲಾರಂಭಿಸಿದೊಡನೆ ಜಾಲಪಳು ಬ್ಯಾಗು ಹಿಡಿದುಕೊಂಡು ಗಂಗಾಸ್ನಾನಕ್ಕೆ ಹೊರಟಳು. ಬ್ಯಾಗು ಬಹಳ ಭಾರವಿದ್ದುದರಿಂದ ತುಸು ದೂರ ಹೋಗುವಷ್ಟರಲ್ಲೇ ಕೈಗಳು ಸೋತವು. ಬೆನ್ನ ಮೇಲಿಸಿಕೊಂಡು ನಡೆದಳು. ಓಂಗಳಾದವರು ಕೂಗಿ ಕೂಗಿ ಕರೆಯುತ್ತಿದ್ದರೂ, ಅವಳು ಅತ್ತ ಕಡೆ ಕಿವಿಗೊಡುತ್ತಿರಲಿಲ್ಲ. ಯಾರೂ ಗುರುತು ಹಿಡಿಯಬಾರದೆಂದು ಮುಖಕ್ಕೆ ಮುಸುಕೆಳೆದು ಕೊಂಡಿದ್ದಳು. ಸ್ನಾನಘಟ್ಟಕ್ಕೆ ಸಮೀಪಿಸುವಷ್ಟು ಹೊತ್ತಿಗೆ ನಸುಕು ಹರಿದು ಬೆಳ್ಳಗೆ ಬೆಳಗಾಗಿತ್ತು. ಸಹಸಾ ಅವಳಿಗೆ ರತನಳು ಮೋಟರಿನಲ್ಲಿ ಬರುತ್ತಿರುವುದು ಕಂಡಿತು. ರತನಳು ದೂರದಿಂದಲೇ ಆಕೆಯ ಗುರುತು ಹಿಡಿದು ಕೇಳಿದಳು—ತಂಗೀ, ಇದೆಲ್ಲಿಗೆ ಹೊರಟಿರುವಿ? ಬೆನ್ನ ಮೇಲೆ ಬ್ಯಾಗ್ ಏತರದು?

ಜಾಲಪ— ಗಂಗಾಸ್ನಾನಕ್ಕೆ ಹೊರಟಿದ್ದೇನೆ.

ರತನಳು ಒತ್ತಾಯದಿಂದ ಅವಳನ್ನು ಕಾರಿನಲ್ಲಿ ಕೂರಿಸಿದಳು. ಕುತೂಹಲವಶಳಾಗಿ ಆ ಬ್ಯಾಗಿನಲ್ಲಿನಿರಬಹುದೆಂದು ತೆರೆದು ನೋಡಿದಳು. ಬೆಕ್ಕುಸಬೆರಗಾದಳು.

ಇದೇನು ತಂಗೀ, ನಿನಗೆ ಹುಚ್ಚು ಹಿಡಿದಿರುವುದೆ? ಮನೆಯ ಕಡೆಗೆ ಹೋಗಿ ಇವನ್ನು ಅಲ್ಲಿರಿಸಿ ಬರೋಣವಂತೆ.

ಜಾಲಪಳು ದೃಢತೆಯಿಂದ ಹೇಳಿದಳು—ಆಗದು; ಅಕ್ಕಾ, ನಾನಿವನ್ನು ಗಂಗೆಯಲ್ಲಿ ಮುಳುಗಿಸಿಯೇ ಮನೆಗೆ ಹೋಗುವೆನು.

ರತನ— ಅದೇಕೆ? ಹೇಳು.

ಜಾಲಪ—ನಿನಗೆ ಇಷ್ಟನ್ನೂ ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲವೆ? ಈ ವಸ್ತುಗಳಿಂದ ನನಗಿನ್ನೇನಾಗಬೇಕಾಗಿದೆ? ನೋಡುವವರಿಲ್ಲವಾದ ಬಳಿಕ, ಇವು ಗಳನ್ನಿಟ್ಟುಕೊಂಡು ಫಲವೇನು?

ರತನ— ಜಾಲಪಾ, ನಿನ್ನ ಪತಿದೇವನು ಈ ವಸ್ತುಗಳನ್ನು ಎಷ್ಟು ಉತ್ಸಾಹದಿಂದ ತಂದಿರುವನು? ನಿನ್ನ ಅಂಗಗಳಲ್ಲಿ ಇವು ಶೋಭಿಸುವುದನ್ನು ಕಂಡು ಹೇಗೆ ಪ್ರಸನ್ನನಾಗುತ್ತಿದ್ದನು? ಒಂದೊಂದು ಒಡನೆಯೂ ರಮಾನಾಥರ ಪ್ರೇಮದ ನೆನಪನ್ನು ಸಾರತಕ್ಕವು. ಹೀಗಿರುವಾಗ ನೀನು ಇವನ್ನು ನೀರಿಗೆಸೆದು ಪತಿಪ್ರೇಮವನ್ನು ಎಷ್ಟು ಅನಾದರಿಸುತ್ತಿರುವೆಯೆಂಬುದರ ಅರಿವಾದರೂ ನಿನಗೆ ದಿಯೆ? ಸುಮ್ಮನೆ ಹುಚ್ಚಿಯಂತೆ ವರ್ತಿಸಬೇಡ.

ಜಾಲಪಳು ತುಸು ಹೊತ್ತು ವಿಚಾರಮಗ್ನಳಾಗಿದ್ದು, ಮತ್ತೆ ಸಾವರಿಸಿ ಕೊಂಡು ಎಂದಳು— ಹಾಗಲ್ಲಕ್ಕಾ, ಇವೇ ನನ್ನ ವಿಪತ್ತಿನ ಗ್ರಂಥಿಗಳು. ಇವು ಪ್ರೇಮಸ್ಮೃತಿಗಳಲ್ಲ, ಆ ಪ್ರೇಮವು ನನ್ನ ಹೃದಯದಲ್ಲಿ ಅಂಕಿತವಾಗಿರುವುದು.

ರತನ— ಎಷ್ಟು ಕಠಿಣ ಹೃದಯಿಯೇ ನೀನು?

ಜಾಲಪ— ಅದೇನೇ ಇರಲಿ, ಅವರು ನನ್ನ ವಿಷಯದಲ್ಲಿ ಬಹು ದೊಡ್ಡ ಅನ್ಯಾಯವೆಸಗಿರುವರು. ಮುಚ್ಚುಮರೆಯಿಲ್ಲದೆ ಒಂದು ಸಂಗತಿಯನ್ನಾದರೂ ಅವರು ನನ್ನೊಡನೆ ಹೇಳಿದ್ದರೆ.....

ರತನ—ನೀನೇನು ಮುಚ್ಚುಮರೆ ಇಲ್ಲದೆ ವರ್ತಿಸಿದೆಯಾ? ಇಲ್ಲ. ನಾನು ನಂಬಲಾರೆ ನಿನ್ನ ಮನಸ್ಸಿನೊಳಗೂ ಕಳ್ಳತನವಿದ್ದಿರಬೇಕು. ಏನನ್ನುವೆ?

ಜಾಲಪ— ಇಲ್ಲಮ್ಮಾ ಇಲ್ಲ, ನನ್ನ ಮನಸ್ಸಿನಲ್ಲಿ ಅಂಥಾದ್ದೇನೂ ಇರಲಿಲ್ಲ.

ರತನ— ಸುಳ್ಳು, ಪೂರಾ ಸುಳ್ಳು.

ಕಪಟದ ಮೂಲವು ತನ್ನಿಂದಲೇ ಆರಂಭವಾಗಿತ್ತೆಂದು ಜಾಲಪಳಿಗೆ ಇಂದು ಜ್ಞಾತವಾಯಿತು.

ಗಂಗೆಯ ತಡಿ ಬಂದಿತು. ರತನಳು ಕೊನೆಯ ಬಾರಿ ಬೇಡಿಕೊಂಡಳು— ಇರಲಿ, ತಂಗೀ ನನ್ನ ಮೇಲೆ ದಯೆದೋರಿಯಾದರೂ ಬಾಲ್ಯಗನ್ನು ನೀರಿಗೆಸೆವ ಹವ್ಯಾಸವನ್ನು ತೊರೆ.

ಜಾಲಪ— ಅಕ್ಕಾ, ನಿನ್ನ ಕಾಲು ತೊಳೆಯಲೂ ನಾನು ಸಿದ್ಧಳಿರುವೆ. ಆದರೆ ಈ ಕಂಟಕವನ್ನು ನನ್ನ ಹೃದಯದಲ್ಲಿರಿಸಿಕೊಂಡಿರಲಾರೆ.

ರತನಳು ವಿರಕ್ತಿಯಿಂದ ಮೊಗದಿರುಹಿದಳು. ಜಾಲಪಳು ತನ್ನ ಕರ್ತವ್ಯವನ್ನು ನೆರವೇರಿಸಿದಳು. ಆಗ ಅವಳಿಗುಂಟಾದಷ್ಟು ಆನಂದವು ಅವುಗಳನ್ನು ಪಡೆಯುವಾಗಲೂ ಆಗಿದ್ದಿಲ್ಲ. ಅಲ್ಲಿ ಆಗ ಅಸಂಖ್ಯಾತ ಜನರು ಸ್ನಾನ ಮಾಡುತ್ತಿದ್ದರಾದರೂ, ಅವರಲ್ಲಿ ಯಾರ ಹೃದಯದಲ್ಲೂ ಜಾಲಪಳಿಗಾದಷ್ಟು ಪ್ರಕಾಶದ ಅನುಭವವಾಗಿರಲಿಕ್ಕಿಲ್ಲ. ಪ್ರಭಾತಕಾಲದ ಸ್ವರ್ಣಮಯ ದಿವ್ಯ ಜ್ಯೋತಿಯು ಅವಳ ಹೃದಯಕುಹರವನ್ನು ಹೊಕ್ಕು ರೋಮ ರೋಮವನ್ನೂ ವ್ಯಾಪಿಸಿಕೊಂಡಿತು.

೨೩

ರಮಾನಾಥನು ಕಲಕತ್ತೆಗೆ ಬಂದು ಎರಡು ತಿಂಗಳಾದುವು; ಅವನಿನ್ನೂ ದೇವೀದೀನನ ಮನೆಯಲ್ಲೇ ಬಿದ್ದುಕೊಂಡಿರುವನು. ತಲೆಯಲ್ಲಿ ಯಾವಾಗಲೂ ಒಂದೇ ಯೋಚನೆ— ಹಣವನ್ನೆಲ್ಲಿಂದ ತರುವುದು? ತರತರದ ಗಾಳಿಗೋಪುರಗಳನ್ನು ಕಟ್ಟುವನು, ಬಗೆಬಗೆಯ ಕಲ್ಪನೆಗಳಲ್ಲಿ ವಿಹರಿಸುವನು ; ಆದರೆ ಮನೆಯಿಂದ ಹೊರಗೆ ಬರುವಂತಿಲ್ಲ. ಹಾ, ಚೆನ್ನಾಗಿ ಕತ್ತಲಾದ ಬಳಿಕ ಆ ಕೇರಿಯಲ್ಲಿದ್ದೊಂದು ವಾಚನಾಲಯಕ್ಕೆ ಹೋಗಿ ತನ್ನ ಊರಿನ ಸಮಾಚಾರಗಳನ್ನೋದುವನು. ದಯಾನಾಥರು ಪತ್ರಿಕೆಗಳಲ್ಲಿ ಅಚ್ಚು ಹಾಕಿಸಿದ ಆ ನೋಟೇಸನ್ನೂ ಕಂಡನು; ಆದರೆ ಅವನಿಗೆ ವಿಶ್ವಾಸವಾಗಲಿಲ್ಲ. ಇದೂ ಪೋಲೀಸರ ಒಂದು ಯುಕ್ತಿಯಾಗಿರಬಾರದೇಕೆ? ರೂಪಾಯಿಗಳು ಸಲ್ಲುವುದೆ? ಯಾರಿಂದ? ಹೇಗೆ? ಛಃ ಅಸಂಭವ!

ಒಂದು ದಿನ ಅದೇ ಪತ್ರದಲ್ಲಿ ಜಾಲಪಳು ಪ್ರಕಟಿಸಿದ್ದ ಇನ್ನೊಂದು ನೋಟೇಸಿದ್ದಿತು. ಬಹಳ ಆಗ್ರಹಪೂರ್ವಕವಾಗಿ ಎಲ್ಲಿದ್ದರೂ ಮನೆಗೆ ಬರಬೇಕೆಂದು ಬೇಡಿದ್ದಳು. 'ನಿಮ್ಮ ಲೆಕ್ಕಗಳೆಲ್ಲಾ ತೀರಿ ಹೋಗಿವೆ. ನಿಮಗೆ ಯಾರೂ ಏನೂ ಹೇಳುವುದಿಲ್ಲ'ವೆಂದು ಬರೆದಿದ್ದಳು. ಇದನ್ನೋದಿ ರಮಾ

ನಾಥನ ಮನಸ್ಸು ಚಂಚಲವಾಯಿತು. ' ಇದಾದರೂ ಪೋಲೀಸರ ಕುಹಕವೇ ಸರಿ; ಜಾಲಪಳೇ ಈ ಪತ್ರ ಬರೆದಕೆಂಬುದಕ್ಕೆ ಪ್ರಮಾಣವೇನು? ಇರಲಿ, ಮನೆಯವರೇ ರೂಪಾಯಿಗಳನ್ನು ತುಂಬಿಸಿದ್ದರೂ, ಅವನು ಈ ತನ್ನ ಸ್ಥಿತಿಯಲ್ಲಿ ಅತ್ತ ಕಡೆ ತೆರಳಬಲ್ಲನೆ? ಪಟ್ಟಣದಲ್ಲೆಲ್ಲಾ ಹಾಳು ಹೆಸರು ಹರಡಿಯಾಯಿತು. ಪೋಲೀಸರಿಗೂ ಗೊತ್ತಾಗದಿರದು. ಆದ್ದರಿಂದ ಅವನು ಹೋಗುವುದಿಲ್ಲವೆಂದೇ ನಿರ್ದರಿಸಿದನು. ಕಡಮೆಯೆಂದರೆ ಹತ್ತು ಸಾವಿರವಾದರೂ ಕೈಯಲ್ಲಾಗಬೇಕು. ಅಮೇಲೆ ಹಿಂತೆರಳುವ ವಿಚಾರ. ಎಲ್ಲದರೂ ರೂಪಾಯಿಗಳು ಸಲ್ಲದಿದ್ದು, ಪೋಲೀಸರು ನನ್ನನ್ನು ಹುಡುಕುತ್ತಿರುವುದು ನಿಜವಾದರೆ, ಮನೆಗೆ ಹೋಗುವುದೇ ಸುಳ್ಳು. ಇಲ್ಲ, ಎಂದೆಂದಿಗೂ ಇಲ್ಲ.

ದೇವೀದೀನನ ಮನೆಯ ಮೇಲಿನ ಕೊಠಡಿಯಲ್ಲಿ ರಮಾನಾಥನು ಇಳಿಕೊಂಡಿದ್ದನು. ರಾತ್ರಿ ಸಮಯ ದೇವೀದೀನನೂ ಅಲ್ಲೇ ಮಲಗುತ್ತಿದ್ದನು. ಚಿಲುಮೆ ಎಳೆಯುವುದು, ಹಗಲಿಡೀ ಹರಟೆ ಕೊಚ್ಚುವುದು ಇವೇ ಅವನ ಕೆಲಸಗಳು. ಅಂಗಡಿಯ ಕೆಲಸವೆಲ್ಲ ಮುದುಕಿಯೇ ಮಾಡುತ್ತಿದ್ದಳು. ದೇವೀದೀನನಿಗೆ ಗಿರಾಕಿಗಳ ಪರಿಚಯ ಕೂಡ ಇಲ್ಲ. ಅಲ್ಪ ಸ್ವಲ್ಪ ಹಿಂದಿ ಬರುತ್ತಿತ್ತು. ಕಾಲಹರಣಕ್ಕೋಸ್ಕರ ರಾಮಾಯಣವೋ, ತೋತಾಮೈನವೋ ಅಲ್ಲದಿದ್ದರೆ ರಾಸಲೀಲೆಯೋ ಮುಂತಾದುವನ್ನು ಓದುತ್ತಿದ್ದನು. ರಮಾನಾಥನು ಬಂದ ಮೇಲೆ ಅವನಿಗೆ ಇಂಗ್ಲೀಷ್ ಕಲಿಯಬೇಕೆಂದು ಮನಸ್ಸಾಗಿ ಬಿಟ್ಟಿತ್ತು. ಮುಂಜಾನೆ ಎದ್ದು ಪುಸ್ತಕ ಹಿಡಿದು ಕೂತನೊಂದರೆ, ಒಂಭತ್ತು ಹತ್ತು ಗಂಟೆಯ ವರೆಗೆ ಅಕ್ಷರಗಳನ್ನೋದುವ ಕೆಲಸ ಸಾಗುತ್ತಿತ್ತು. ಆದರೆ ರಮಾನಾಥನು ತಮ್ಮ ಮನೆಯಲ್ಲಿ ಬೇರುಬಿಟ್ಟು ಜಗ್ಗಿಗೆ ಅಷ್ಟೊಂದು ರುಚಿಸುತ್ತಿರಲಿಲ್ಲ. ಲೆಕ್ಕವಿಡುವ ಕೆಲಸವನ್ನು ಅವನಿಗೆ ಹಚ್ಚಿದ್ದಳೇನೋ ಹೌದು. ಆದರೆ ಇಷ್ಟು ಚಿಕ್ಕ ಕೆಲಸಕ್ಕೆ ಜನ ಮಾಡಿಕೊಳ್ಳುವುದು ವ್ಯರ್ಥವೆಂದು ಅವಳ ಎಣಿಕೆ. ಈ ಕೆಲಸ ಗಿರಾಕಿಗಳು ಪುಕ್ಕಟೆ ಮಾಡಿಕೊಡುತ್ತಿದ್ದರು. ರಮಾನಾಥನ ಇರವು ಆಕೆಗೆ ಕೆಟ್ಟುದನಿಸುತ್ತಿತ್ತು. ಆದರೆ ರಮಾನಾಥನ ಸೇವಾತತ್ಪರತೆ, ಧರ್ಮನಿಷ್ಠೆ, ನಮ್ರತೆಗಳ ದೆಸೆಯಿಂದ ಆಕೆ ಸ್ವಸ್ವ ರೂಪದಿಂದ ವಿರೋಧಿಸುವಂತಿಲ್ಲ. ಹಾಂ, ಬೇರೊಬ್ಬರಿಗೆ ಹೇಳುವ ಹಾಗೆ ಕ್ಲೇಶರೂಪವಾಗಿ, ಅವನಿಗೆ ಹೇಳುವುದನ್ನು ಹೇಳಿ ತನ್ನ ಮನಸ್ಸನ್ನು ಹಗುರು ಮಾಡಿಕೊಳ್ಳುತ್ತಿದ್ದಳು. ಮುದುಕಿಯ ವರ್ತನೆಯ ಒಳಗುಟ್ಟು ರಮಾನಾಥ

ನಿಗೆ ತಿಳಿಯಲಿಲ್ಲವೆಂದಲ್ಲ. ಆದರೆ ಮಾಡುವುದೇನು? ನಿರ್ಲಜ್ಜನಾಗದೆ ಗತ್ಯಂತರವಿಲ್ಲ. ಪರಿಸ್ಥಿತಿಯು ಅವನ ಆತ್ಮಗೌರವವನ್ನು ಅಪಹರಿಸಿತ್ತು.

ಒಂದು ದಿನ ವಾಚನಾಲಯದಲ್ಲಿ ಕೂತಿದ್ದಂತೆ, ಅವನಿಗೆ ರತನಳು ಕಾಣಿಸಿಕೊಂಡಳು. ಯಾರನ್ನೋ ಹುಡುಕುವವಳಂತೆ ಒಳಗೆ ಕಾಲಿಟ್ಟಳು. ರಮಾನಾಥನು ಮೆಲ್ಲಮೆಲ್ಲನೆ ಹಿಂದೆ ಸರಿದು ಮುರುಕಲು ಕುರ್ಚಿ-ಮೇಜುಗಳನ್ನಿಟ್ಟೆದ್ದ ಸ್ಥಳದತ್ತ ಸೇರಿಕೊಂಡನು. ಅಲ್ಲಿ ಅವಳಿಗೆ ತೋರದಂತೆ ಕುತ್ತಿಗೆಯನ್ನೆತ್ತಿ ನೋಡತೊಡಗಿದನು. ಎದೆ ಧಕ್‌ಧಕ್ ಎನ್ನುತ್ತಿತ್ತು. ರತನಳ ಕೂಡ ಅವನಿಗೆ ಎಷ್ಟೋ ವಿಷಯಗಳನ್ನು ಕೇಳುವುದಿತ್ತು; ಆದರೆ ಸಂಕೋಚವು ಅವನನ್ನು ಆಡಗಿ ಕೂಡುವಂತೆ ಪ್ರೇರಿಸಿತು. ಅಯ್ಯೋ, ಕೇಳಬೇಕಾದ ಎಷ್ಟು ಮಾತುಗಳಿವೆ? ಅವುಗಳಲ್ಲಿ ಮುಖ್ಯವಾದುದೆಂದರೆ ಜಾಲಪಳು ತನ್ನ ಕುರಿತಾಗಿ ಏನು ಚಿಂತಿಸುತ್ತಿದ್ದಾಳೆಂಬುದು. ತನ್ನ ನಿಷ್ಕರ ವರ್ತನೆಗಾಗಿ ಅಳುತ್ತಿರುವಳೆ? ತನ್ನ ಉದ್ದಂಡತೆಯನ್ನು ಕಂಡು ಕ್ಷುಬ್ಧಳಾಗಿರುವಳೆ? ತನ್ನನ್ನು ಧೂರ್ತನೆಂದೂ, ವಿಶ್ವಾಸಘಾತಕಿಯೆಂದೂ ಬಗೆಯುತ್ತಿಲ್ಲವೆ? ಸೊರಗಿ ಕ್ಷೀಣಳಾಗಿರುವಳೆ? ಉಳಿದವರ ಮನಸ್ಸು ಹೇಗಿದೆ? ಇಂತಹ ಸಾವಿರ ವಿಷಯಗಳನ್ನು ಕೇಳಬೇಕಾಗಿತ್ತು. ಆದರೆ ಮುಖ ತೋರಿಸುವುದೆಂತು? ಅವನು ಇಣಕಿ ಇಣಕಿ ನೋಡುತ್ತಲೇ ಇದ್ದನು. ರತನಳು ಹೋದುದನ್ನು ಕಂಡು ಅವನಿಗೆ ಜೀವದಲ್ಲಿ ಜೀವ ಬಂತು. ಅಂದಿನಿಂದ ಒಂದು ವಾರದತನಕ ಅವನು ವಾಚನಾಲಯದ ಕಡೆ ಹೋಗಲಿಲ್ಲ. ಹೆಚ್ಚೇಕೆ ಮನೆಯಿಂದ ಹೊರಗೆ ಕಾಲಿಡಲಿಲ್ಲ.

ಒಮ್ಮೊಮ್ಮೆ ಇದ್ದಕ್ಕಿದ್ದಂತೆ ಅವನ ತಲೆಯಲ್ಲಿ ಒಂದು ಯೋಚನೆ ಹೊಳೆಯುವುದು. ಪೋಲೀಸರಿಗೆ ಇದ್ದ ಸಂಗತಿಯನ್ನು ತಿಳಿಸಿ ಬಿಡುವುದು. ಎರಡು ವರ್ಷಗಳ ಕಾರಾವಾಸವು ಈ ಆಜೀವನ ಕಾರಾವಾಸಕ್ಕಿಂತ ಮಿಗಿಲ್ಲವೆ? ಆಮೇಲೆ ಹೊಸಬನಂತೆ ಜೀವನ ಸಂಗ್ರಾಮವನ್ನು ಪ್ರವೇಶಿಸಿ, ಹಾಸುಗೆ ಯಿದ್ದಷ್ಟೇ ಕಾಲು ಚಾಚಿಕೊಂಡು ಸಾಗಿದರೆ ಸರಿ. ಆದರೆ ಒಂದೇ ಕ್ಷಣದಲ್ಲಿ ಅವನ ಧೈರ್ಯವೆಲ್ಲ ಗಾಳಿಗೆ ಹಾರಿ ಹೋಗುವುದು.

ಹೀಗೆಯೇ ಇನ್ನೆರಡು ತಿಂಗಳು ಕಳೆಯಿತು. ಚಳಿ ಕಾಲಿಟ್ಟಿತು. ರಮಾನಾಥನ ಹತ್ತಿರ ಚಳಿಗೆ ಬೇಕಾದ ಬಟ್ಟೆಗಳೇನೂ ಇಲ್ಲ. ಇದು ವರೆಗೆ ಉಡುವ ಧೋತಿಯೇ ರಾತ್ರಿಯ ಹೊದಿಕೆಯ ಕೆಲಸ ಮಾಡುತ್ತಿತ್ತು; ಈಗ ಕಂಬಳಿಯಂತಹದೇನಾದರೂ ಇಲ್ಲದೆ ಇರುಳು ಬೆಳಗಾಗುವುದಿಲ್ಲ. ರಾತ್ರಿಯಿಡೀ

ಮುದುಡಿಕೊಂಡು ಮಲಗುವನು. ಚಳಿ ಅತಿಯಾದರೆ ದೇವೀದೀನನು ಕೊಟ್ಟಿದ್ದೊಂದು ಹರಕು ಜನುಖಾನೆಯನ್ನು ಹೊದ್ದುಕೊಳ್ಳುವನು. ಹಾಸಿಕೊಳ್ಳುವುದಕ್ಕೂ ಆದೇ, ಹೊದೆಯಲೂ ಆದೇ. ದೇವೀದೀನನ ಶ್ರೇಣಿಯ ಜನಗಳ ಸ್ವಭಾವವೇ ಹಾಗೆ. ಆಭರಣಗಳಿಗೋಸ್ಕರ ಹತ್ತು ಸಾವಿರ ಖರ್ಚು ಮಾಡಿಯಾರು, ಮದುವೆ-ಮುಂಜಿಗಳಿಗೆ ನೀರಿನಂತೆ ವೆಚ್ಚ ಮಾಡಿಯಾರು, ಆದರೆ ಮಲಗುವ ಹಾಸಿಗೆಯನ್ನು ಹರಕು-ಮುರುಕಾಗಿಯೇ ಇಟ್ಟುಕೊಳ್ಳುವರು. ರಮಾನಾಥನು ಸಂಕೋಚಕ್ಕೊಳಗಾಗಿ ಏನನ್ನೂ ಕೇಳುವಂತಿಲ್ಲ; ದೇವೀದೀನನಿಗೆ ಇವನ ಚಳಿಯ ವಿಚಾರ ತಲೆಗೆ ಹೋಗುವಂತೆಯೂ ಇಲ್ಲ. ಹಗಲು ಕಳೆದ ಹಾಗೆ ರಮಾನಾಥನಿಗೆ ಇರುಳು ಕಳೆವುದು ಹೇಗೆಂಬ ಚಿಂತೆ ತೊಡಗುವುದು. ರಾತ್ರಿಯಿಡಿ ಯಾವಾಗ ಬೆಳಗಾಗುವುದೆಂದು ಆಗಾಗ ಕಿಟಕಿ ಬಾಗಿಲನ್ನು ತೆರೆದು ನೋಡುತ್ತಲೇ ಇರುವನು.

ಒಂದು ದಿನ ಸಾಯಂಕಾಲ ರಮಾನಾಥನು ವಾಚನಾಲಯದಿಂದ ಮರುಳುತ್ತಿದ್ದಾಗ ಒಂದು ಕೋರಿಯ ಮುಂದುಗಡೆ ಜನರು ಗುಂಪುಗೂಡಿ ನಿಂತುದನ್ನು ಕಂಡನು. ಗುಂಪಿನೊಳಹೊಕ್ಕಾಗ ಇದು ಕರೋಡೀಮಲ್ ಸೇಠಜಿಯವರ 'ಮಹಾಕಂಬಳಿ ದಾನ ಸಮಾರಂಭ'ವೆಂದು ತಿಳಿದು ಬಂದಿತು. ತಾನೂ ಒಂದು ಕಂಬಳಿಗೆ ಕೈಯೊಡ್ಡಿದರೇನಾಗುವುದೆಂದು ರಮಾನಾಥನಿಗೆ ಒಮ್ಮೆ ತೋರಿತು. ಆದರೆ ಮರುಕ್ಷಣವೇ ಅವನ ಅತ್ಮಸಮ್ಮಾನವು ಜಾಗೃತವಾಯಿತು. ಅವನು ಅಲ್ಲಿಂದ ಮುಂದುವರಿದನು, ಅವನ ಹಣೆಯ ತಿಲಕವನ್ನು ಕಂಡು ಮುನೀಮರು ಇವನಾರೋ ಬ್ರಾಹ್ಮಣನೆಂದರಿತು— 'ಪಂಡಿತಜೀ, ಎಲ್ಲಿಗೆ ಹೊರಟಿರಿ? ಈ ಕಂಬಳಿಯನ್ನೊಯ್ಯಬಾರದೆ?' ಎಂದರು. ಸಂಕೋಚದಿಂದ ರಮಾನಾಥನ ಕಾಲು ಹೂತುಹೋಯಿತು. ಅವನ ಬಾಯಿಯಿಂದ— 'ಇಲ್ಲ, ನನಗೆ ಬೇಕಿಲ್ಲ' ಎಂದು ಇಷ್ಟೇ ಶಬ್ದ ಹೊರಟಿತು. ಹೀಗೆಂದು ಅವನು ಮತ್ತೆ ಮುಂದುವರಿದನು. ಮುನೀಮರು ಕಂಬಳಿ ಅಷ್ಟೊಂದು ಚೆನ್ನಾಗಿಲ್ಲವೆಂದು ಈ ಬ್ರಾಹ್ಮಣೋತ್ತಮನು ಕಾಲು ಕೀಳುತ್ತಿರುವನೆಂದೆಣಿಸಿ, ಕೂಡಲೆ ಕೆಳಗಿಳಿದು ರಮಾನಾಥನ ಕೈಹಿಡಿದು ಹೇಳಿದನು— 'ಬನ್ನಿರಿ, ಸ್ವಾಮೀ, ಹೀಗೆ ಬನ್ನಿ. ನಿಮಗೆ ಒಳ್ಳೆಯ ಕಂಬಳಿಯಿದೆ. ಈ ಸಾಧಾರಣದವುಗಳು ದರಿದ್ರರಿಗೆ ಮಾತ್ರ' ರಮಾನಾಥನು ಬಾಯಲ್ಲಿ ಬೇಡ ಬೇಡವೆನ್ನುತ್ತಿದ್ದರೂ ಮನಸ್ಸಿನಲ್ಲಿ ಅನಾಯಾಸವಾಗಿ ಪುಕ್ಕಟೆ ಸಿಗುವ ವಸ್ತುವನ್ನು ಬಿಡುವುದೇ

ಕೆಂದೆಣಿಸಿ, ಮುನೀಮರೊಡನೆ ಒಳಗೆ ಹೋದನು. ಮುನೀಮರಿಗೆ ಇವನ ಸೌಜನ್ಯವನ್ನೂ, ಸಂತೋಷವೃತ್ತಿಯನ್ನೂ ಕಂಡು ಬಹಳ ಆನಂದವಾಯಿತು. ಇದ್ದುದರಲ್ಲೆ ಒಳ್ಳೆಯ ಕಂಬಳಿಯನ್ನು ತೆಗೆದಿತ್ತು, ಜತೆಯಲ್ಲಿ ಐದು ರೂಪಾಯಿ ದಕ್ಷಿಣೆಯನ್ನೂ ಕೊಡಬಂದರು. ಜನ್ಮಜನ್ಮಾಂತರದಿಂದ ಸಂಚಿತವಾದ ಗೌರವವು ಕಂಬಳಿ ತೆಗೆದುಕೊಂಡೇ ಅಹತವಾಗಿ ಹೋಗಿತ್ತು, ಈಗ ಈ ದಕ್ಷಿಣೆಗೆ ಕೈಯೊಡ್ಡುವುದು ಅದಕ್ಕೆ ಸಾಧ್ಯವೆ ?

ಮುನೀಮರು ದಕ್ಷಿಣೆ ಬೇಡವೆಂದು ಹೇಳುವ ಬ್ರಾಹ್ಮಣರನ್ನು ಅವರು ವರೆಗೆ ಕಂಡಿರಲಿಲ್ಲ. ಆದುದರಿಂದ ಅವರ ಒತ್ತಾಯ ಮತ್ತಷ್ಟು ಹೆಚ್ಚಿತು. ಎಷ್ಟು ಹೇಳಿದರೂ ರಮಾನಾಥನು ಕೇಳಲಿಲ್ಲ. ಮರುದಿನ ಬರುವೆನೆಂದು ಹೇಳಿ ತಪ್ಪಿಸಿಕೊಂಡನು.

ಒಂಭತ್ತು ಗಂಟೆಗೆ ಮನೆಗೆ ಬಂದನು. ಬರುತ್ತಿರುವಾಗ ದೇವೀದೀನನು ಕೇಳಿದರೆ ಯಾರೋ ಗುರುತಿನವರಲ್ಲಿಂದ ಉದ್ದರಿ ತಂದಿರುವೆನೆಂದು ಹೇಳುವೆನೆಂದೆಣಿಸಿದನು. ದೇವೀದೀನನು ಕಂಬಳಿ ಕಂಡೊಡನೆ ಹೇಳಿದನು—‘ ಓಹೋ, ಕರೋಡಿಮಲ್ ಸೇರಜೀಯವರ ಹತ್ತಿರ ಹೋಗಿದ್ದಿರಾ ?’

ರಮಾನಾಥನು ಅರಿಯದವನಂತೆ ಕೇಳಿದನು— ‘ಹಾಗೆಂದರೆ ಯಾರು?’
‘ ಅರೇ, ಅದೇ ಆ ಕೆಂಪು ಕೋಠಿಯಿಲ್ಲವೇ, ಅದರ ಮಾಲಿಕ ?’

ರಮಾನಾಥನಿಗೆ ನೆನವೇನೂ ಹೇಳಲಾಗಲಿಲ್ಲ. ‘ ಹೌದು, ಮುನೀಮನು ಹಿಡಿದವನು ಬಿಡಲೇ ಇಲ್ಲ. ಬಹಳ ಧರ್ಮಾತ್ಮನವ್ವಾ !’

ದೇವೀದೀನನು ಮುಗುಳ್ಳುಗುತ್ತ ಹೇಳಿದನು—ಹೌದು, ದೊಡ್ಡ ಧರ್ಮಾತ್ಮನು! ಅವನು ಹಿಡಿದುಕೊಂಡಿರುವುದರಿಂದಲೇ ಈ ಭೂಮಿ ನಿಂತಿದೆ, ಇಲ್ಲವಾದರೆ ಇಷ್ಟರಲ್ಲಿ ಆಕಾಶಕ್ಕೆ ಹಾರಿ ಹೋಗುತ್ತಿತ್ತು.

ರಮಾ— ಧರ್ಮಾತ್ಮರಂತೆ ಕೆಲಸವನ್ನೇನೂ ಮಾಡುತ್ತಾನೆ, ಮನಸ್ಸಿನ ಸ್ಥಿತಿ ದೇವರೊಬ್ಬನಿಗೇ ಗೊತ್ತು. ಇಡೀ ದಿನ ಪೂಜಾಪಾಠ, ದಾನವ್ರತಗಳಲ್ಲಿ ಕಾಲ ಕಳೆವವನನ್ನು ಧರ್ಮಾತ್ಮನೆಂದಲ್ಲವಾದರೆ ಇನ್ನು ಹೇಗೆ ಕರೆಯಬೇಕು ?

ದೇವಿ—ಅವನನ್ನು ಪಾಪಿಯೆಂದೆನ್ನಬೇಕು, ಮಹಾಪಾಪಿಯೆಂದು. ದಯೆ ಅವನ ಗಂಟಲಲ್ಲಿ ಇಳಿಯುವುದೇ ಇಲ್ಲ. ಅವನ ಗಾಳಿ ಸೋಂಕಿದರೆ ಅದಕ್ಕಾಗದು. ಸಣಬಿನ ಗಿರಣಿಯೊಂದನ್ನು ನಡೆಸುತ್ತಿದ್ದಾನೆ. ಕೂಲಿಯವರಿಗೆ ಇವನ

ಗರಣಿಯು ತೋರಿಸುವಷ್ಟು ನಿರ್ದಯತೆ ಬೇರೆಲ್ಲಿಯೂ ಇರಲಾರದು. ಮನುಷ್ಯ ರಿಗೆ ಚಾಬಾಕರಿನಿಂದ ಹೊಡೆಯಿಸುತ್ತಾನೆ. ಚಾಬಾಕರಿಯಿಂದ ತುಪ್ಪಕ್ಕೆ ಚರ್ಬಿ ಸೇರಿಸಿ ಲಕ್ಷಾಂತರ ರೂಪಾಯಿ ಸಂಪಾದಿಸುವನು. ಯಾರಾದರೂ ನೌಕರ ನೊಬ್ಬನು ಹೊತ್ತಿಗಿಂತ ಒಂದು ಮಿನಿಟು ತಡಮಾಡಿ ಬಂದರೂ ಸಂಬಳ ದಲ್ಲಿ ಕಡಿತ ಹಾಕುತ್ತಾನೆ. ವರ್ಷಕ್ಕೆ ನಾಲ್ಕಾರು ಸಾವಿರ ರೂಪಾಯಿ ದಾನ ಮಾಡದಿದ್ದರೆ ಪಾಪದ ಧನವು ಜೀರ್ಣಿಸುವುದೆ? ಒಳ್ಳೆಯ ಬ್ರಾಹ್ಮಣರು ಅವನ ಬಾಗಿಲ ಕಡೆ ಕಣ್ಣೆತ್ತಿಯೂ ನೋಡುವುದಿಲ್ಲ. ನೀನಲ್ಲದೆ ಯಾರಾದರೂ ಬೇರೆ ಪಂಡಿತರು ಅಲ್ಲಿದ್ದರೇ? ಹೇಳು.

ರಮಾನಾಥನು ತಲೆಯಲ್ಲಾಡಿಸಿದನು.

‘ ಅಲ್ಲಿ ಯಾರೂ ಹೋಗುವುದಿಲ್ಲ. ಹಾಂ, ಲೋಭಿಗಳೂ, ಲಂಪಟರೂ ಹೋಗದಿರುವುದಿಲ್ಲವೆನ್ನು. ಎಷ್ಟು ಮಂದಿ ಅರ್ಚಕರನ್ನು ಕಂಡೆನೋ, ಎಲ್ಲರೂ ಕಲ್ಲುಗಳಾಗಿದ್ದು ದೇ ನನಗೆ ಕಂಡುಬಂದಿರುವುದು. ಕಲ್ಲನ್ನು ಪೂಜಿಸಿ ಪೂಜಿಸಿ ಇವರ ಹೃದಯಗಳೂ ಕಲ್ಲಾಗುತ್ತವೆ. ಇವನು ಮೂರು ಮೂರು ಧರ್ಮಶಾಲೆ ಗಳನ್ನು ಕಟ್ಟಿಸಿರುವನು. ಆದರೆ ಭಯಂಕರ ಪಾಪಂಡಿಯಿರುವನು. ಮನುಷ್ಯನು ಬೇರೇನು ಮಾಡದಿದ್ದರೂ ಚಿಂತಿಲ್ಲ, ಮನಸ್ಸಿನಲ್ಲಿ ದಯೆಯನ್ನಿಟ್ಟಿರಲಿ. ನೂರು ಧರ್ಮಗಳಲ್ಲೊಂದು ಧರ್ಮವೆಂದರೆ ಇದೇ. ’

ರಮಾನಾಥನು ಬೆಳಗಿನ ರೊಟ್ಟಿಗಳನ್ನು ತಿಂದು ಮಲಗಿದನು. ಅವನ ಮನಸ್ಸಿಗೆ ಬಹಳ ಗ್ಲಾನಿಯ ಅನುಭವವಾಗುತ್ತಿತ್ತು. ಅನ್ನ-ಬಟ್ಟಿಗಳಿಗಾಗಿ ನಾನು ದಾನವನ್ನೂ ಸ್ವೀಕರಿಸಬೇಕಾಯಿತಲ್ಲ? ನಾನೆಷ್ಟು ದೀನನಾಗಿರುವೆನು? ಒಮ್ಮೆ ಪೋಲೀಸರಿಗೆ ಈಗಲೇ ಹೋಗಿ ತಿಳಿಸಿಬಿಡುವೆನೆಂದೆಣಿಸಿದನು. ಮತ್ತೊಮ್ಮೆ ಎಲ್ಲಾದರೂ ಬಾವಿಗೆ ಬಿದ್ದು ಸಾಯುವೆನೆಂದು ಬಗೆದನು. ಈ ತರದಲ್ಲಿ ಜೀವಿಸಿ ಫಲವೇನು? ಮನೆಗೆಮಾರಿ ಊರಿಗೆ ಅಸಕಾರಿಯಾಗಿದ್ದು ಕೊಂಡೂ ಬಾಳ್ವೆ ನಡೆಯಿಸುವುದೆ?

ನಾಳೆ ನಿಶ್ಚಿಂತೆಯಿಂದ ಕೆಲಸ ಹುಡುಕಲು ಹೋಗುವೆನೆಂದು ಮನಸ್ಸಿನಲ್ಲಿ ದೃಢನಿರ್ಧಾರವನ್ನು ಮಾಡಿದನು. ಬರುವುದೇನಿದ್ದರೂ ಬರಲಿ.

೨೪

ರಮಾನಾಥನು ಮುಖ ತೊಳೆದುಕೊಂಡಿದ್ದನಷ್ಟೆ, ದೇವೀದೀನನು 'ಪ್ರಾಯಮರ'ನ್ನು ಹಿಡಿದುಕೊಂಡು ಅವನ ಬಳಿಗೆ ಬಂದನು. 'ಮಾರಾಯಾ' ಈ ನಿನ್ನ ಇಂಗ್ಲಿಷಿನ ಅವಾಂತರ ನೋಡಬಾರದೆ? ಎಸ್-ಆರ್-ಆರ್ 'ಸರ್' ಅಂತೆ, ಆದರೆ ಪಿ-ಆರ್-ಟಿ 'ಪಿಟ್' ಅಂತೆ, ಬಿ-ಯೂ-ಟಿ 'ಬಟ್' ಆಗುತ್ತದೆ. ಆದರೆ ಪಿ-ಯೂ-ಟಿ 'ಪುಟ್' ಆಗುವುದು ಹೇಗೆ? ನಿನಗೂ ಬಹಳ ಕಷ್ಟವೆನಿಸುತ್ತಿರಬಹುದಲ್ಲವೆ?

ರಮಾನಾಥನು ಮುಗುಳ್ಳು ಕುಕ್ಕು ಎಂದನು— ಮೊದಮೊದಲು ಸ್ವಲ್ಪ ಕಷ್ಟವಾಗುತ್ತಿತ್ತು, ಈಗ ಅಭ್ಯಾಸವಾಗಿಬಿಟ್ಟಿದೆ.

ದೇವಿ-ಈ ಪ್ರಾಯಮರ ಮುಗಿದ ದಿನ ಅಂಜನೇಯನ ಗುಡಿಗೆ ಹೋಗಿ ಹತ್ತು ಸಲ ಹಣ್ಣು-ಕಾಯಿ ಮಾಡಿಸುವೆನು. ಪರಾಯಿ-ಮರ್ ಎಂಬುದರ ಅರ್ಥ, ಇನ್ನೊಬ್ಬನ ಹೆಂಡತಿ ಸತ್ತು ಹೋಗಲಿ ಎಂದು. ನನಗೆ ಮಾತ್ರ ನನ್ನವಳು ಸತ್ತರಾಗಬಹುದೆಂದಿದೆ. ಅಲ್ಲ ಬೇರೆಯವರ ಹೆಂಡತಿ ತೀರಿಕೊಂಡರೆ ನಮಗೇನು ಸುಖ? ನಿನಗೆ ಮಕ್ಕಳು-ಮರಿಗಳಾಗಿವೆಯಲ್ಲವೆ, ತಮ್ಮಾ?

ರಮಾನಾಥನು ಇದ್ದರೂ ಇಲ್ಲದ ಹಾಗೆ ಎಂಬ ಭಾವದಿಂದ ಹೇಳಿದನು— 'ಹಾಂ, ಇದ್ದಾರೆ!'

'ಏನಾದರೂ ಕಾಗದ-ಪತ್ರ ಬಂದಿತ್ತೆ?'

'ಇಲ್ಲ!'

'ನೀನೂ ಬರೆಯಲಿಲ್ಲ. ಮೂರು ತಿಂಗಳಾದರೂ ಪತ್ರ ಬರೆಯಬೇಡವೆ? ಮನೆ ಮಂದಿ ಎಷ್ಟು ಗಾಬರಿಸುತ್ತಿರಬಹುದು?'

'ಇಲ್ಲಿ ಒಂದು ತಾವು ದೊರೆಯದೆ ಏನೆಂದು ಬರೆಯಲಿ?'

'ಒಳ್ಳೆಯ ಮನುಷ್ಯ ನೀನು. ನಾನು ಕ್ಷೇಮವಾಗಿದ್ದೇನೆ ಎಂದಿಷ್ಟನ್ನಾದರೂ ಬರೆದು ಹಾಕು. ಮನೆಯಿಂದ ಓಡಿ ಬಂದಿರುವೆ. ಅವರಿಗೆಷ್ಟು ಚಿಂತೆ ಹತ್ತಿರಬಹುದು? ತಂದೆ-ತಾಯಿಗಳಿರುವರಲ್ಲವೆ?'

'ಹಾಂ, ಇದ್ದಾರೆ.'

ದೇವೀದೀನನು ಗುಡುಗುಟ್ಟಿದನು— ಹಾಗಾದರೆ ಬರಿ, ಇಂದೇ ಬರೆದು ಹಾಕು.

ರಮಾನಾಥನು ದೇವೀದೀನನೊಡನೆ ಈವರೆಗೂ ತನ್ನ ನಿಜ ಸ್ಥಿತಿ ಯನ್ನು ತಿಳಿಸಿರಲಿಲ್ಲ. ಆದರೆ ಈಗ ದೇವೀದೀನನ ಸದ್ಭಾವವು ಅವನನ್ನು ಪರಾಭೂತನನ್ನಾಗಿ ಮಾಡಿತು. ಅವನೆಂದನು— ಮನೆಯಿಂದ ಓಡಿ ಬಂದಿ ರುವೆ, ತಂದೆ.

ದೇವೀದೀನನು ಮಿಸೆಯಡಿಯಿಂದ ನಗೆಯನ್ನು ಬೀರಿ ಹೇಳಿದನು— ಅದು ನನಗೆ ಗೊತ್ತು. ತಂದೆಯ ಹತ್ತಿರ ಜಗಳವಾಯಿತೆ?

‘ ಇಲ್ಲ. ’

‘ ತಾಯಿ ಏನಾದರೂ ಹೇಳಿದಳೆ ? ’

‘ ಅದೂ ಅಲ್ಲ ! ’

‘ ಹಾಗಾದರೆ ಮನೆಯಾಕೆಯೊಡನೆ ಜಗಳ ಗಂಟು ಬಿದ್ದಿರಬೇಕು. ಅವಳು ಬೇರೆ ಮನೆಮಾಡಿಕೊಂಡಿರೋಣ ಎಂದೆನ್ನುತ್ತಿರಬೇಕು. ನೀನು ಅದು ಸಾಧ್ಯವಿಲ್ಲ, ತಂದೆ-ತಾಯಿಗಳಿಂದ ನಾನು ದೂರವಾಗಿರಲಾರೆ ಎಂದು ಹೇಳು ತ್ತಿರಬೇಕು. ಅಥವಾ ಅಭರಣಕ್ಕಾಗಿ ಹಟ ಹಿಡಿಯುತ್ತಿರಬೇಕು. ಏನು, ಹೀಗಲ್ಲವೆ ?

ರಮಾನಾಥನು ನಾಚಿಕೊಂಡು ಹೇಳಿದನು— ಹಾಗೇನೂ ಇಲ್ಲ, ತಂದೆ. ಅಭರಣ ಬೇಕೆಂದು ಅವಳದೇನೂ ಒತ್ತಾಯವಿರಲಿಲ್ಲ. ಸಿಕ್ಕಿದರೆ ಸಂತೋಷ ಪಡುತ್ತಿದ್ದಳು. ನಾನು ಪ್ರೇಮತರಂಗದಲ್ಲಿ ಸಿಕ್ಕುಬಿದ್ದು ಹಿಂದು-ಮುಂದು ನೋಡುತ್ತಿದ್ದಿಲ್ಲ.

ದೇವೀದೀನನ ಮುಖದಿಂದ ತಾನಾಗಿ ಹೊರಟಿತು— ಸರಕಾರಿ ಹಣವನ್ನು ಹಾರಿಸಿರುವೆ ಏನು ?

ರಮಾನಾಥನಿಗೆ ರೋಮಾಂಚನವಾಯಿತು. ಎದೆಯೊಮ್ಮೆ ಧಕ್ ಎಂದು ಕೂತಂತಾಯಿತು. ಅವನು ದೇವೀದೀನನಿಗೆ ಈ ಸಂಗತಿಯನ್ನು ಹೇಳುವುದಿಲ್ಲ ವೆಂದು ಮಾಡಿದ್ದನು. ಆದ್ದರಿಂದ ಅವನ ಮುಖದ ಬಣ್ಣ ಬದಲಾಯಿತು, ಒಮ್ಮೆಲೇ ಏನು ಉತ್ತರ ಹೇಳಬೇಕೆಂದು ಅವನಿಗೆ ಶೋಚಲಿಲ್ಲ.

ದೇವೀದೀನನು ಅವನ ಮನಸ್ಸಿನ ಭಾವವನ್ನರಿತು ಹೇಳಿದನು— ಪ್ರೇಮವು ಕ್ರಮರಹಿತವಾದದ್ದು. ಎಂತೆಂಥವರು ಜಾರಿ ಬೀಳುತ್ತಾರೆ. ನೀನಿನ್ನೂ ಹುಡು ಗನು. ಇಂತಹ ದ್ರವ್ಯಾಪಹಾರದ ಮೊಕದ್ದಮೆಗಳು ವರ್ಷಕ್ಕೆಷ್ಟೋ ಆಗುತ್ತವೆ. ವಿಚಾರಣೆ ಮಾಡಿ ನೋಡಿದರೆ ಎಲ್ಲದರ ಮೂಲದಲ್ಲಿಯೂ ಇರುವ ಕಾರಣ

ವೊಂದೇ— ಆಭರಣ. ಹತ್ತಿಪ್ಪತ್ತು ಘಟನೆಗಳನ್ನು ನಾನು ಕಣ್ಣಿನಿಂದ ಕಂಡು ದುಂಬು. ಸ್ತ್ರೀ ಬಾಯಿಯಿಂದ ಹೇಳದಿದ್ದರೂ, ತಂದರೆ ಆನಂದಪರವಶಳಾಗಿ ಕುಣಿಯಲಿಕ್ಕೆ ಹತ್ತುವಳು. ಇಲ್ಲೊಬ್ಬರು ಅಂಚೆಮನೆಯ ಬಾಬುಗಳಿದ್ದರು. ಚೂರಿಯಿಂದ ಕುತ್ತಿಗೆ ಕುಯ್ಯುಕೊಂಡರು. ಇನ್ನೊಬ್ಬರಿಗೆ ಐದು ವರ್ಷ ಸಜೆಯಾಯಿತು. ಮೂರನೆಯವರೊಬ್ಬರು ಪಂಡಿತರು ಅಫೀಮು ತಿಂದು ಪ್ರಾಣ ಕಳಕೊಂಡರು. ಬೇರೆಯವರಿಗೆ ಏಕೆ ಹೇಳಲಿ? ನಾನು ಸಹ ಜೈಲಿನಲ್ಲಿ ಮೂರು ವರ್ಷ ಕಳೆದು ಬಂದವನೇ. ಯಾವನ ಕಾಲದ ಮಾತದು. ನಾನು ಪೋಸ್ಟ್ ಮ್ಯಾನ್ ಆಗಿದ್ದೆ. ಇವಳು ಕಿವಿಯ ಓಲೆಗಳಿಗಾಗಿ ಪ್ರಾಣ ಬಿಡುತ್ತಿದ್ದಳು. ಒಂದು ಬಾರಿ ಸುಳ್ಳು ದಸ್ತತ್ತು ಮಾಡಿ ಮನಿಯಾರ್ಡರಿನ ಮೂವತ್ತು ರೂಪಾಯಿಗಳನ್ನು ಎಬ್ಬಿಸಿದೆ. ಓಲೆ ಮಾಡಿಸಿದೆ. ಒಂದು ತಿಂಗಳಲ್ಲಿ ನನ್ನ ಕಳ್ಳತನವು ಪತ್ತೆಯಾಯಿತು. ಮೂರು ವರ್ಷ ಜೇಲಿಗೆ ಹೋಗಿ ಬಂದೆ. ಮನೆಗೆ ಒಂದು ಪತ್ರ ಹಾಕಿ ಬಿಡು; ಆದರೆ ಪೋಲೀಸಿನವರು ನಿನ್ನ ತಲಾಶಿಯಲ್ಲಿದ್ದರೆ ಮಾತ್ರ ಅನರ್ಥವಾದೀತು. ನಾನೇ ಯಾರ ಕೈಯಿಂದಾದರೂ ಬರೆಯಿಸಿ ಹಾಕುತ್ತೇನೆ.

ರಮಾನಾಥನು ಆಗ್ರಹಪೂರ್ವಕವಾಗಿ ಹೇಳಿದನು— ಬೇಡಪ್ಪಾ, ಬೇಡ. ಪೋಲೀಸರಿಗಿಂತ ಹೆಚ್ಚು ನನಗೆ ಮನೆಮಂದಿಯ ಭಯವಿದೆ.

ದೇವೀ—ಸಮಾಚಾರ ತಿಳಿಯುತ್ತಲೇ ಓಡಿ ಬರುವರು. ಅವರ ವಿಷಯ ಬಿಟ್ಟು ಬಿಡು. ಈ ಪೋಲೀಸರ ವಿಷಯ ಮಾತ್ರ ಜಾಗ್ರತೆಯಿರಬೇಕು.

ರಮಾ—ಸಜೆಗೆ ನಾನು ಸ್ವಲ್ಪವೂ ಬೆದರುವುದಿಲ್ಲ. ಹೇಳಿದೆಲ್ಲವೆ, ಮೊನ್ನೆ ವಾಚನಾಲಯದಲ್ಲಿ ನಮ್ಮ ಪರಿಚಯದಾಕೆಯೊಬ್ಬಳು ಸಿಕ್ಕಿದಳೆಂದು. ಆದರೆ ಆಕೆಯನ್ನು ಕಾಣುತ್ತಲೇ ನಾನು ಅಡಗಿ ಕೂತೆ. ಬೇಕಾದರೆ ಮನೆಯ ಸಮಾಚಾರ ವೆಲ್ಲ ಅವಳಿಂದ ತಿಳಿದುಕೊಳ್ಳಬಹುದಿತ್ತು. ಆದರೆ ಧೈರ್ಯವೇ ಬರಲಿಲ್ಲ. ಈಗ ಬೇಕೆಂದರೂ ಅವಳನ್ನು ನೋಡುವಂತಿಲ್ಲ.

ದೇವೀ— ಅವಳಿಗೇ ಒಂದು ಪತ್ರ ಬರೆಯಲ್ಲ ?

ರಮಾ— ಅದು ಮಾತ್ರ ನನ್ನಿಂದಾಗದು.

ದೇವೀ— ಎಷ್ಟು ದಿನ ಬರೆಯದಿರುವಿ ?

ರಮಾ— ನೋಡಬೇಕು.

ದೇವೀ— ಪೋಲೀಸರು ನಿನ್ನನ್ನು ಹುಡುಕಾಡುತ್ತಿರಬಹುದು.

ದೇವೀದೀನನು ಚಿಂತಾಮಗ್ನನಾದನು. ಬಹುಶಃ ಪೋಲೀಸರ ಭಯವು ಇವನನ್ನು ಕಾಡುತ್ತಿರಬೇಕೆಂದು ಭ್ರಮಿಸಿ ರಮಾನಾಥನೆಂದನು— ನನಗೂ ಆ ಭಯ ಇದ್ದೇ ಇದೆ. ಅದಕ್ಕೋಸ್ಕರವೇ ನಾನು ಕತ್ತಲಾಗದೆ ಹೆಚ್ಚು ಹೊರಗೆ ಹೊರಡುತ್ತಿಲ್ಲ. ಆದರೆ ನನ್ನ ಜತೆಯಲ್ಲಿ ನಿನ್ನನ್ನೂ ಎಳೆದುಕೊಂಡು ಹೋಗುವುದಿಲ್ಲವೆಂಬುದು ಖಂಡಿತ. ನಾನು ಹೇಗೂ ಹೋಗತಕ್ಕವನು, ನಿನ್ನನ್ನೂ ಏಕೆ ಪೇಚಿನಲ್ಲಿ ಸಿಲುಕಿಸಲಿ? ಪೋಲೀಸರ ಗಂಧ ಗಾಳಿಯಿಲ್ಲದ ಯಾವುದಾದರೊಂದು ಹಳ್ಳಿಗೆ ಹೋಗಿದ್ದರಾದೀತೆಂದು ತೋರುತ್ತದೆ.

ದೇವೀದೀನನು ಗರ್ವದಿಂದ ತಲೆಯೆತ್ತಿ ಹೇಳಿದನು— ನನ್ನ ವಿಷಯದ ಚಿಂತೆ ನಿನಗೆ ಬೇಡ. ಇಲ್ಲಿ ಪೋಲೀಸಿಗೆ ಹೆದರುವವರಾರೂ ಇಲ್ಲವೆಂದು ತಿಳಿ, ಪರದೇಶಿಯೊಬ್ಬನನ್ನು ಮನೆಯಲ್ಲಿರಿಸಿಕೊಳ್ಳುವುದು ಪಾಪವಲ್ಲ. ಯಾರ ಹಿಂದೆ ಪೋಲೀಸರಿದ್ದಾರೆಂದು ನಮಗೇನು ಗೊತ್ತು. ಅದು ಪೋಲೀಸರ ಕೆಲಸ ! ನಾನು ಪೋಲೀಸರ ಸಹಾಯಕನಲ್ಲ, ಗುಪ್ತಚರನಲ್ಲ. ನೀನು ಅವರ ಕೈಗೆ ಸಿಗದ ಹಾಗೆ ಇರು ದೇವರು ಏನು ಮಾಡುವನೋ ನೋಡುವ. ಆವರೆ ಮುದುಕಿಯ ಹತ್ತಿರ ಎಲ್ಲಾದರೂ ಹೇಳಿಬಿಟ್ಟೇಯೆ, ಜೋಕೆ, ಅವಳ ಹೊಟ್ಟೆಯಲ್ಲಿ ಇಂತಹ ಮಾತುಗಳು ಕರಗುವುದು ಸ್ವಲ್ಪ ಕಡಿಮೆ.

ಸ್ವಲ್ಪ ಹೊತ್ತು ಇಬ್ಬರೂ ಸುಮ್ಮನಿದ್ದರು. ಸಹಸಾ ದೇವೀದೀನನೆಂದನು— ಯಾಕೆ? ಹೀಗೆ ಮಾಡಿದರೇನಾಗುವುದು? ನಿಮ್ಮ ಮನೆಗೆ ಹೋಗಿ ಎಲ್ಲಾ ಸಮಾಚಾರ ತಿಳಿದುಕೊಂಡು ಬರುವೆ. ನಿನ್ನ ತಂದೆ, ತಾಯಿ, ಹೆಂಡತಿ ಎಲ್ಲ ರೊಡನೆಯೂ ಮಾತಾಡಿಕೊಂಡು ಬಂದು ನಿನಗೆ ತಿಳಿಸುವೆ. ಆಮೇಲೆ ಹೇಗೆ ಮನಸ್ಸಾಯಿತೋ ಹಾಗೆ ಮಾಡು.

ರಮಾನಾಥನ ಕಣ್ಣುಗಳು ಮನೋಲ್ಲಾಸದಿಂದ ಹೊಳಪೇರಿದುವು. ಅವನ ಮನಸ್ಸು ಮಧುರ ಕಲ್ಪನೆಗಳ ಲೋಕವನ್ನು ತಲುಪಿತು. ಜಾಲಪಳು ಎಷ್ಟು ಉತ್ಸಾಹದಿಂದ ತನ್ನ ಕುರಿತು ಪ್ರಶ್ನಿಸಬಹುದು? ತಂದೆ ಸರಕಾರಿ ಹಣವನ್ನು ಮುಟ್ಟಿಸಿರುವರೆಂದಾದರೆ, ಇನ್ನೇನು ಎಲ್ಲವೂ ಸುಖಮಯವಾಗುವುದು?

ದೇವೀದೀನನು ಕೇಳಿದನು— ಆಗಬಹುದಲ್ಲವೆ?

ರಮಾ— ನಿನ್ನನ್ನೇತಕ್ಕೆ ಕಷ್ಟಪಡಿಸಲಿ ತಂದೆ?

‘ ಮಾಘಸ್ನಾನವೂ ಆಗುವುದು. ಕಷ್ಟವಿಲ್ಲದೆ ಪುಣ್ಯ ಸಿಗುವುದೆ? ನೀನೂ

ಬಂದರೆ ಒಳ್ಳೆಯದೆಂದು ನನ್ನ ಅಭಿಪ್ರಾಯ. ಅಲ್ಲಿಯ ವಾತಾವರಣ ಚೆನ್ನಾಗಿ ದ್ದರೆ ಸೇರಿಕೊಂಡು ಬಿಡು. ಇಲ್ಲವಾದರೆ ನನ್ನ ಹಿಂದೆಯೇ ಬಂದುಬಿಡು.

ರಮಾನಾಥನು ನಗುತ್ತ ಎಂದನು— ಎಲ್ಲಿಗೆ ಹೋಗುವುದೋ ಏನೋ ಹೀಗೆ ನಾನು ಎಂದೂ ಹೋಗಲಾರೆ. ಸ್ವೇಶನ್ನಿನಲ್ಲಿಯುತ್ತಲೇ ಪೋಲೀಸರು ಬಂದು ಹಿಡಿದರೆ?

ದೇವೀದೀನನು ಗಂಭೀರವಾಗಿ ಹೇಳಿದನು—ಏನು ಹಾಗೆಲ್ಲಾ ಹಿಡಿಯುವುದೆಂದರೆ ತಮಾಷೆ ಎಂದು ಮಾಡಿದಿಯಾ? ಬೇಕಾದರೆ ನಿನ್ನನ್ನು ಪ್ರಯಾಗದ ಪೋಲೀಸರಾಣಿಯ ಇದಿರು ನಿಲ್ಲಿಸಿಯೇನು, ಯಾರಾದರೂ ನಿನ್ನನ್ನು ಕಡೆ ಗಣ್ಣಿಂದ ನೋಡಿದರೂ ಅವರ ಮೀಸೆ ಕಿತ್ತು ಕೈಯಲ್ಲಿ ಕೊಟ್ಟೇನು. ಏನು ಹೇಳುತ್ತೀಯೋ ಏನೋ, ನೋಡು ಈ ಕಲ್ಪತ್ತೆಯಲ್ಲೇ ನಿನಗೆಷ್ಟು ಮಂದಿ ಖೂನಿಗಳು ಬೇಕು. ಪೋಲೀಸರಿಗೆ ಗೊತ್ತಿಲ್ಲವೆಂಬ ವಿಷಯ ಬಿಡು. ಅವರೊಡನೆ ಪೋಲೀಸ ಅಫೀಸರರು ಭೋಜನ ಮಾಡುತ್ತಾರೆ. ರೂಪಾಯಿಗಿರುವಷ್ಟು ಸಾಮರ್ಥ್ಯ ಇನ್ನಾವುದಕ್ಕಿದೆ?

ರಮಾನಾಥನು ಉತ್ತರ ಕೊಡಲಿಲ್ಲ. ದೇವೀದೀನನು ಬರೇ ಬಾಯಿ ಮಾತಿನವನಲ್ಲವೆಂಬುದು ಅವನಿಗೆ ಗೊತ್ತು. ಹಾಗಾದರೆ ಇವನೊಡನೆ ಮನೆಗೆ ಹೋಗುವುದೇ ಎಂದು ಯೋಚಿಸಿದನು. ಅಲ್ಲ ಸ್ವಲ್ಪ ಹಣವಿದ್ದರೆ ಹೊಸ ಸೂಟು ಹೊಲಿಸಬಹುದಿತ್ತು. ಗೋಪಿ, ವಿಶ್ವಂಭರರು ಕಂಡೊಡನೆ ಅನ್ನ ಬೇಕು. ಅಣ್ಣ ಬಂದ, ಅಣ್ಣ ಬಂದ! ತಂದೆಯವರು ಓಡಿ ಬರುವರು; ತಾಯಿಗೆ ಮೊದಲು ವಿಶ್ವಾಸವಾಗುವುದಿಲ್ಲ, ತಂದೆ ಹೋಗಿ ಬಂದೆನೆಂದು ಹೇಳಿದಾಗ ಅಳುತ್ತಾ ಹೊರಗೆ ಬರುವಳು. ಜಾಲಪಳು ಅಲ್ಲಿಗೆ ಬರಲಿಕ್ಕಿಲ್ಲ. ಸಿಟ್ಟಿನಿಂದ ಸೆಡವಿಕೊಂಡು ಎಲ್ಲೋ ಕೂತಿರುತ್ತಾಳೆ. ರಮಾನಾಥನು ಅವಳಿಗೆ ತಾನು ಹೇಳಬೇಕಾದ ಮೊದಲ ವಾಕ್ಯವನ್ನು ಈಗಲೇ ಮನಸ್ಸಿನಲ್ಲಿ ಣಿಸಿ ಗಟ್ಟಿಮಾಡಿ ಕೊಂಡನು. ರೂಪಾಯಿಯ ಪ್ರಸ್ತಾಪವೇ ಬರಲಿಕ್ಕಿಲ್ಲ. ನಮ್ಮ ಪ್ರಿಯಜನರಿಂದ ಏನಾದರೂ ಅಪರಾಧವಾದರೆ ನಾವು ಅದನ್ನು ಮರಳಿ ಮರಳಿ ಕೆದಕಿ ಅವನನ್ನು ಕಣಕುತ್ತೇವೆಯೆ?

ದೇವೀದೀನನು ಕೇಳಿದನು—ಏನನ್ನೆ ಣಿಸುತ್ತಿರುವೆ? ಹೊರಡುವಿಯಲ್ಲವೆ?

ರಮಾ— ನೀನಿಷ್ಟು ಹೇಳುವಾಗ ನಾನು ಕೇಳದಿರುವುದಕ್ಕಾಗುತ್ತದೆ ಯೆ ಆದರೆ ನನಗೆ ಬಟ್ಟೆ-ಬರೆಗಳಿಗೆ ಸ್ವಲ್ಪ ಹಣ ಬೇಕು, ಮನೆಗೆ ಹೋದ ಮೇಲೆ

ನಿನ್ನ ಹಣ ನಿನಗೆ ಹಿಂದೆ ಕೊಡುವೆನು.

‘ ನಿನ್ನ ಗುರುದಕ್ಷಿಣೆಯನ್ನು ನಾನಿಲ್ಲಿಯೇ ಸಲ್ಲಿಸುವೆನು. ’

‘ ಗುರುದಕ್ಷಿಣೆಯನ್ನು ಕೊಡಬೇಕಾದುದು ನೀನಲ್ಲ. ನಾನು ನಾಲ್ಕುಕ್ಷರ ಇಂಗ್ಲಿಷು ಕಲಿಸಿದರೆ, ಏನು ದೊಡ್ಡ ಉಪಕಾರ ಮಾಡಿದಂತಾಯಿತೆ? ಆದರೆ ನೀನು ನನಗೆ ಕಲಿಸಿದ ಪಾಠವನ್ನು ಮಾತ್ರ ನಾನು ನನ್ನ ಜೀವಮಾನವಿಡೀ ಮರೆವಂತಿಲ್ಲ. ನಡುನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ನನ್ನನ್ನು ಉದ್ಧರಿಸಿದವನು ನೀನು. ತಂದೆ-ತಾಯಿಗಳನ್ನು ಬಿಟ್ಟರೆ ನಿನ್ನ ಮೇಲಿರುವಷ್ಟು ಪ್ರೇಮ ಇನ್ನಾರ ಮೇಲೂ ಇಲ್ಲವೆಂದು ತಿಳಿ. ನೀನು ನನ್ನ ರಕ್ಷಣೆಗೆ ಬಾರದಿದ್ದರೆ ನನ್ನ ಗತಿ ಏನಾಗುತ್ತಿತ್ತೋ ದೇವರೇ ಬಲ್ಲ. ’

‘ ಅದಿರಲಿ ಬಿಡು. ಹೋಗುವುದು ನಿಶ್ಚಯವಾಯಿತಲ್ಲವೆ? ’

‘ ಸರಿ. ಅಂಥ ತೆರೆದ ಮೇಲೆ ಬಟ್ಟೆ ತೆಗೆದುಕೊಳ್ಳಲು ಹೋಗುವ. ಇಂದೇ ಹೊಲಿಯಲಿಕ್ಕೆ ಹಾಕಿಬಿಡುವ. ’

ದೇವೀದೀನನು ಹೋದ ಮೇಲೆ ಬಹಳ ಹೊತ್ತಿನ ವರೆಗೆ ರಮಾನಾಥನು ಆನಂದ ಕಲ್ಪನೆಗಳಲ್ಲಿ ಮಗ್ನನಾಗಿ ಕೂತನು. ಯಾವ ಭಾವನೆಗಳಿಗೆ ಅವನು ಇದುವರೆಗೆ ಎಂದೂ ಮನಸ್ಸಿನಲ್ಲಿ ಆಶ್ರಯವನ್ನೀಯುತ್ತಿರಲಿಲ್ಲವೋ, ಯಾವು ವುಗಳ ಆಳ ವಿಸ್ತಾರ ಉದ್ದೇಗಗಳನ್ನು ಕಂಡು ಇಳಿದರೆ ಎಲ್ಲಿ ಮುಳುಗಿ ಹೋಗುವೆನೋ ಎಂದು ತಲ್ಲಣಿಸಿ ತನ್ನ ಚಂಚಲ ಮನವನ್ನು ಆ ಕಡೆ ಸುಳಿಯಗೊಡುತ್ತಿದ್ದಿಲ್ಲವೋ, ಆ ಅನಂತ, ಅಸೀಮ ಕಲ್ಪನಾ ಸಾಗರದಲ್ಲಿ ಅವನಿಂದು ಸ್ವಚ್ಛಂದ ರೂಪದಿಂದ ಕ್ರೀಡಿಸತೊಡಗಿದನು. ಈಗ ಅವನಿಗೊಂದು ನೌಕೆ ದೊರೆತಿತ್ತು. ಆ ತ್ರಿವೇಣಿಯ ವಿಹಾರ, ಆ ಆಲ್ಫ್ರಿಡ್ ಪಾರ್ಕಿನ ಶೋಭೆ, ಆ ಮಿತ್ರರಲ್ಲಿಯ ತರತರದ ಸಮಾರಂಭಗಳು, ಎಲ್ಲವೂ ನೆನಪಿಗೆ ಬಂದು ಬಂದು ಹೃದಯವು ಗದಗದಿಸಹತ್ತಿತು.

ದೇವೀದೀನನು ಮರಳಿ ಬಂದನು. ಸೇತಿಯ ಕಡೆಗೆ ಹೋಗಿ ಬೇಕಾದ ಬಟ್ಟೆಯನ್ನು ತರೋಣವೆಂದು ಎಷ್ಟು ಹೇಳಿದರೂ ರಮಾನಾಥನು ಕೇಳಲಿಲ್ಲ.

‘ ನೀನು ಮೆಚ್ಚಿ ತಂದುದೇ ನನಗೂ ಮೆಚ್ಚು. ’

‘ ವೋಲೀಸರ ಭಯವೇ? ನಾನಿರುವಾಗ ಏತಕ್ಕೆ ಅಂಜುವೆ? ಬಾ. ’

‘ ಇಲ್ಲ ತಂದೇ, ಭಯವೇನೂ ಅಲ್ಲ. ಬರುವ ಇಚ್ಛೆ ಇಲ್ಲ, ಅಷ್ಟೆ. ’

‘ ಹೆದರಿಕೆ ಇಲ್ಲವಾದರೆ ಬರಲು ನೆನವನ್ನೇಕೆ ಒಡ್ಡುತ್ತಿ ? ನಿನಗೆ ಏನೂ

ಆಗಲಾರದು. ಬಾ, ನನ್ನ ಜತೆಯಲ್ಲಿ.'

ದೇವೀದೀನನು ಎಷ್ಟು ಆಶ್ಚರ್ಯನೆಯಿತ್ತರೂ ರಮಾನಾಥನು ಹೊರಡಲಿಲ್ಲ. ಯಾರಾದರೊಬ್ಬ ಪೋಲೀಸನ ಕೈಗೆ ಸಿಕ್ಕಿದರೆ ಪಾಪ, ದೇವೀದೀನನೇನು ಮಾಡಿಯಾನು? ಇವನು ಬೇಡಿಕೊಂಡರೂ ಅವನು ಬಿಡಲಾರ. ಆಗ ಪ್ರಯಾಗದ ಬದಲು ಜೈಲು ಪ್ರಯಾಣವಾದೀತು.

ದೇವೀದೀನನು ಒಂದು ತಾಸಿನ ಬಳಿಕ ಹಿಂತಿರುಗಿ ಬಂದು ಉಣ್ಣೆ ಮತ್ತು ರೇಶ್ಮಿ ಬಟ್ಟೆಗಳ ಹತ್ತಿಂಟು ನಮೂನೆಗಳನ್ನು ರಮಾನಾಥನ ಮುಂದೆ ಹಾಕಿದನು.

ರಮಾನಾಥನು ಅವುಗಳನ್ನು ತಿರುಗಿಸಿ ತಿರುಗಿಸಿ ನೋಡುತ್ತಾ ಕೇಳಿದನು—ಇಷ್ಟು ಕ್ರಯದ ಬಟ್ಟೆಗಳನ್ನೇ ತಕ್ಕ ತಂದೆ? ಅಗ್ಗ ದರದವಿರಲಿಲ್ಲವೆ?

'ಇದ್ದುವು. ಆದರೆ ಅವು ವಿಲಾಯತಿ ವಸ್ತ್ರಗಳಾಗಿದ್ದುವು.'

'ನೀನು ವಿಲಾಯತಿ ವಸ್ತ್ರಗಳನ್ನು ತೊಡುವುದಿಲ್ಲವೆ?'

'ಈಗ ಇಷ್ಟು ವರ್ಷಗಳಿಂದ ಇಲ್ಲ. ಅದಕ್ಕೆ ಹಿಂದಿನ ಕತೆ ಹೇಳಲಾರೆ. ಏನೋ ಸ್ವಲ್ಪ ಹೆಚ್ಚು ಬೆಲೆ ಕೊಡಬೇಕಾಗುತ್ತದೆ ನಿಜ. ಆದರೆ ಹಣ ದೇಶದಲ್ಲೇ ಉಳಿಯುವುದಿಲ್ಲವೆ?'

ರಮಾನಾಥನು ನಾಚುಕೆಯಿಂದ ಹೇಳಿದನು— ನೀನು ದೃಢನಿಯಮದ ವನಾಗಿದ್ದೀಯೆ.

ದೇವೀದೀನನ ಮುಖಮುದ್ರೆಯು ಒಮ್ಮೆಲೆ ತೇಜಃಪೂರ್ಣವಾಯಿತು.

ಕಂಡಿದ್ದ ಕಣ್ಣುಗಳು ಧಳಧಳಿಸಿದುವು. ಎತ್ತಿದ ಸ್ವರದಲ್ಲೆಂದನು— ಯಾವ ನಾಡಿನಲ್ಲಿ ನಾಸ ಮಾಡುತ್ತೀವೆಯೋ, ಯಾವುದರ ಅನ್ನ-ನೀರಿನಿಂದ ಬೆಳೆಯುತ್ತೀವೆಯೋ ಆ ಪುಣ್ಯಭೂಮಿಗೆ ಇಷ್ಟು ಮಾಡದಿದ್ದರೆ, ನಮ್ಮ ಬಾಳು ವೆಗೆ ಧಿಕ್ಕಾರವಿರಲಿ! ಈ ಸ್ವದೇಶಿಯ ಬಲಿಪೀಠದಲ್ಲಿ ಇಬ್ಬರು ತರುಣ ಪುತ್ರರನ್ನು ಒಪ್ಪಿಸಿರುವೆನು. ಎಷ್ಟು ಬಲಿಷ್ಠರಿದ್ದರು ಗೊತ್ತೆ? ಇಬ್ಬರೂ ವಿದೇಶೀ ವಸ್ತ್ರದ ಅಂಗಡಿಯ ಮುಂದೆ ನಿಯುಕ್ತರಾಗಿದ್ದರು. ಒಬ್ಬ ಗಿರಾಕಿಗೂ ಅಂಗಡಿಯ ಮೆಟ್ಟಲು ಹತ್ತುವ ಧೈರ್ಯ ಬರಬೇಕೆ? ಕೈಮುಗಿದು ದೈವ್ಯದಿಂದ ಬೇಡಿ, ಗದರಿಸಿ, ನಾಚಿಕೆಗೊಳಿಸಿ ಎಲ್ಲರನ್ನೂ ಹಿಂತಿರುಗಿಸುತ್ತಿದ್ದರು. ಕಮಿಷನರ್ ಸಾಹೇಬರು ಇಷ್ಟು ಮಂದಿ ಬಿಳಿ ಸೈನಿಕರನ್ನು ಕಳುಹಿದರು. ಅವರು ಬಂದು ಇಬ್ಬರು ಸೋದರರಿಗೆ ಹೇಳಿದರು—ಇಲ್ಲಿಂದ ಹೊರಡಿರಿ. ಆದರೆ ಅವರು

ತಮ್ಮ ಸ್ಥಳದಿಂದ ಒಂದಕ್ಕೆಯ ಕಾಳಷ್ಟೂ ಕದಲಲಿಲ್ಲ. ಗುಂಪು ಸೇರಿತು. ಸಿಪಾಯಿಗಳು ಅವರ ಮೈಮೇಲೆ ಕುದುರೆಯನ್ನು ದೂಡುತ್ತಿದ್ದರೂ, ಯಾರೂ ತಮ್ಮ ಸ್ಥಳವನ್ನು ಬಿಡುತ್ತಿರಲಿಲ್ಲ. ಕಲ್ಲಾಗಿ ನಿಂತ ಅವರ ಮೇಲೆ ತಮ್ಮ ಈ ಉಸಾಯ ನಡೆಯದ್ದನ್ನು ಕಂಡು ಸಿಪಾಯಿಗಳು ಲಾಠಿಯಿಂದ ಹೊಡೆಯ ಲಾರಂಭಿಸಿದರು. ಇಬ್ಬರು ವೀರರೂ ಪೆಟ್ಟು ತಿನ್ನುತ್ತಿದ್ದರೆ ಹೊರತು ಜಾಗ ಬಿಟ್ಟು ತೊಲಗಲಿಲ್ಲ. ದೊಡ್ಡವನು ಬಿದ್ದೊಡನೆ ಚಿಕ್ಕವನು ಹೋಗಿ ಅವನ ಸ್ಥಾನದಲ್ಲಿ ನಿಂತನು. ಇವರಿಬ್ಬರು ಕೋಲನ್ನೆತ್ತಿದ್ದರೆ ಆ ಇಸ್ಪತ್ತು ಮಂದಿಯೂ ಬೆನ್ನು ಹಾಕಿ ಓಡಬೇರಿತ್ತು. ಆದರೆ ಕೋಲೆತ್ತುವುದಂತಿರಲಿ, ತಲೆಯನ್ನು ಕೂಡಾ ಎತ್ತಿದವರಲ್ಲ. ಕೊನೆಗೆ ಕಿರಿಯವನೂ ಅಲ್ಲೇ ಬಿದ್ದನು. ಇಬ್ಬರನ್ನೂ ಅಸ್ಪತ್ರಿಗೆ ಸಾಗಿಸಿದರು. ಅಂದು ರಾತ್ರಿಯೇ ಅವರ ಕತೆ ಮುಗಿಯಿತು. ನಿನ್ನ ಕಾಲುಮುಟ್ಟಿ ಹೇಳುತ್ತೇನೆ. ತಮ್ಮಾ, ನನ್ನ ಮನಸ್ಸಿನ ಆನಂದಕ್ಕೆ ಮೇರೆ ಇರಲಿಲ್ಲ. ಎದೆಯುಬ್ಬಿ ಹೋಗಿತ್ತು, ಕಾಲು ನೆಲದ ಮೇಲೆ ನಿಲ್ಲುತ್ತಿರಲಿಲ್ಲ. ದೇವರು ಬೇರೆಯವರನ್ನೂ ಈ ಹಿಂದೆಯೇ ಕರಸಿಕೊಳ್ಳದಿದ್ದಲ್ಲಿ ಅವರನ್ನೂ ಈ ಸಂದರ್ಭದಲ್ಲಿ ಕಳುಹುತ್ತಿದ್ದೆನೆಂದು ಅನಿಸುತ್ತಿತ್ತು. ಶವಗಳ ಮೆರವಣಿಗೆ ಹೊರಟಾಗ ಒಂದು ಲಕ್ಷ ಜನ ಸೇರಿದ್ದರು. ಮಕ್ಕಳನ್ನು ಗಂಗೆಯ ಮಡಿಲಲ್ಲಿರಿಸಿ ನಾನು ನೇರಾಗಿ ಜವಳಿವೇಟೆಯ ಕಡೆ ತೆರಳಿದೆನು. ಆ ಇಬ್ಬರ ರಕ್ತವು ಹರಡಿದ್ದ ಸ್ಥಳದಲ್ಲೇ ಹೋಗಿ ನಿಂತೆನು. ಎಂಟು ದಿನಗಳ ವರೆಗೆ ಗಿರಾಕಿಗಳಂತಿರಲಿ, ಒಂದು ನಾಯಿ ಪಿಳೆ ಕೂಡ ಅತ್ತ ಕಡೆ ಸುಳಿಯಲಿಲ್ಲ. ಮುಚ್ಚಂಜೆಯಾಗುವ ಹೊತ್ತಿಗೆ ಮನೆಗೆ ಬಂದು ಬೇಗ ಬೇಗನೆ ಮಿಂದು ಎರಡು ತುತ್ತು ಉಂಡು ಮತ್ತೆ ಕಾವಲಿರುತ್ತಿದ್ದೆ. ಒಂಭತ್ತನೆಯ ದಿನ ಸಾಹುಕಾರರು ವಿದೇಶೀ ವಸ್ತ್ರ ಮಾರುವುದಿಲ್ಲವೆಂದು ಪ್ರಮಾಣ ಮಾಡಿದರು. ಆ ಮೇಲೆ ಕಾವಲನ್ನು ತೆಗೆದೆವು. ಅಂದಿನಿಂದ ಪರದೇಶದ ಬೆಂಕಿ ಪೆಟ್ಟಿಗೆಯೂ ನನ್ನ ಮನೆಯೊಳಗೆ ಬರಲಿಲ್ಲ.

ರಮಾನಾಥನು ತುಂಬಿದ ಎದೆಯಿಂದ ಹೇಳಿದನು—ತಂದೆ, ನೀನು ನಿಜವಾದ ವೀರನು, ಆ ನಿನ್ನ ಇಬ್ಬರು ಮಕ್ಕಳು ನಿಜವಾದ ಯೋಧರು. ನಿನ್ನ ದರ್ಶನದಿಂದ ಕಣ್ಣುಗಳು ಪವಿತ್ರವಾದುವು.

ದೇವೀದೀನನು ಈ ಹೊಗಳಿಕೆಯು ಅತಿಶಯೋಕ್ತಿಯಲ್ಲವೆಂಬ ಭಾವದಿಂದ ಅವನನ್ನು ನೋಡಿ ಗರ್ವದಿಂದ ಹೇಳಿದನು.—ಈ ದೊಡ್ಡ ದೊಡ್ಡ

ಮನುಷ್ಯರಿಂದ ಏನೂ ಕೆಲಸ ಸಾಗದು. ಇವರಿಗೆ ಅಳುವುದಕ್ಕೊಂದು ಗೊತ್ತು; ಚಿಕ್ಕ ಹುಡುಗಿಯಂತೆ ಅಳುತ್ತಿರುವುದರ ಹೊರತು ಇವರಿಂದ ಬೇರೇನೂ ಆಗದು. ಈ ದೇಶಭಕ್ತರಿಗೆ ವಿಲಾಯತೀ ಸರಾಯಿ ಇಲ್ಲದೆ ನಡೆಯುವುದಿಲ್ಲ. ಇವರ ಮನೆಯೊಳಗೆ ನೋಡಿದರೆ ದೇಶೀ ವಸ್ತು ಒಂದೂ ಸಿಗಲಿಕ್ಕಿಲ್ಲ. ತೋರಿ ಸುವುದಕ್ಕಾಗಿ ಹತ್ತಿವಸ್ತು ಧಸ್ತವ ಅಂಗಿಗಳನ್ನು ಮಾಡಿಸಿದರಾಯಿತು. ಎಲ್ಲರೂ ಭೋಗ ವಿಲಾಸದಿಂದ ಕುರುಡರಾಗಿರುವರು, ಚಿಕ್ಕವರೂ ದೊಡ್ಡವರೂ. ಇಂಥ ವರು ದೇಶೋದ್ಧಾರ ಮಾಡುತ್ತಾರಂತೆ. ಮೊದಲು ತಮ್ಮ ಉದ್ಧಾರ ಮಾಡಿ ಕೊಳ್ಳಲಿ! ಬಡವರನ್ನು ಸುಲಿದು ವಿಲಾಯತಿಯ ಖಜಾನೆ ತುಂಬುವ ಕೆಲಸ ಇವರದು. ಇದಕ್ಕೇನೇ ನೀವು ಈ ದೇಶದಲ್ಲಿ ಹುಟ್ಟಿದ್ದು ಹಾಂ, ಅಳುವುದನ್ನು ಬಿಡಬೇಡಿ. ವಿಲಾಯತಿ ಶರಾಬನ್ನು ಕುಡಿಯುತ್ತಿರಿ, ಮಿಠಾಯತಿ ಮೋಟಾರು ನಡಿಸುತ್ತಿರಿ, ವಿಲಾಯತಿ ಪಾತ್ರೆಗಳಲ್ಲಿ ಊಟ ಮಾಡಿ, ವಿಲಾಯತಿ ಔಷಧಿಗಳನ್ನು ಕುಡಿಯಿರಿ, ಆದರೆ ದೇಶದ ಹೆಸರಿನಲ್ಲಿ ಅಳುವುದನ್ನು ಮಾತ್ರ ಬಿಡಬೇಡಿ. ಈ ಅಳುವುದನ್ನು ಮಾತ್ರ ಬಿಡಬೇಡಿ. ಈ ಅಳುವುದರಿಂದ ಏನಾಗುವುದು? ಅತ್ತರೆ ತಾಯಿ ಮಗುವಿಗೆ ಹಾಲು ಕುಡಿಸಿಯಾಳು; ಹುಲಿ ತನ್ನ ಕೊಳ್ಳೆಯನ್ನು ಬಿಡಲಾರದು. ದಯಾ-ಧರ್ಮಗಳು ಯಾರಲ್ಲಿ ವೆಯೋ ಅಂಥವರ ಮುಂದೆ ಅಳಬೇಕು. ಇನ್ನು ಗದರಿಸಿಯಾದರೂ ಮಾಡುವುದೇನು? ನಿಮ್ಮ ಗದರಿಕೆಯಲ್ಲಿ ಬಲವಿದ್ದರಲ್ಲವೆ ಇದಿರಾಳಿಗಳು ಬೆದರುವುದು? ಒಂದು ಸಲ ಇಲ್ಲಿ ಒಂದು ದೊಡ್ಡ ಸಭೆ ಸೇರಿತ್ತು. ಒಬ್ಬರು ಮಹಾವೀರರು ಬಹಳ ಕುಣಿದಾಡಿದರು. ಅವರು ಮಂಚದಿಂದ ಕೆಳಗಿಳಿದು ಬಂದ ಮೇಲೆ ನಾನು ಹೇಳಿದೆ—ಮಹಾಶಯರೆ, ಸತ್ಯ ಹೇಳಿರಿ, ನೀವು ಸ್ವರಾಜ್ಯದ ಹೆಸರೆತ್ತುವಾಗ ಅದರ ಎಂತಹ ರೂಪವು ನಿಮ್ಮ ಕಣ್ಣು ಮುಂದೆ ಬರುತ್ತದೆ? ನೀವೂ ತುಂಬ-ತುಂಬ ಸಂಬಳವನ್ನು ಪಡೆವಿರಿ, ಇಂಗ್ಲಿಷರಂತೆ ಬಂಗಲೆಗಳನ್ನು ಕಟ್ಟಿಕೊಂಡು ವಾಸ ಮಾಡುವಿರಿ, ಇಂಗ್ಲಿಷರ ದರ್ಪವನ್ನೂ ಮೀರಿಸುವಿರಿ, ಇಷ್ಟೇ ಅಲ್ಲವೆ? ಇದರಿಂದ ದೇಶಕ್ಕೆ ಕಲ್ಯಾಣವಾಗುವುದೇ ಸ್ವಾಮೀ? ನಿಮ್ಮ ಮತ್ತು ನಿಮ್ಮ ಸಂಬಂಧಿಕರ ಜೀವನ ಸುಖಮಯವಾಗಿ ಸಾಗೀತು. ಆದರೆ ಇದರಿಂದ ದೇಶಕ್ಕೆನು ಪ್ರಯೋಜನ? ನೀವು ದಿನಕ್ಕೆದು ಬಾರಿ ಉತ್ತಮ ತರವಾದ ಊಟ ಉಣ್ಣುವಿರಿ; ಬಡ ರೈತರಿಗೆ ಒಂದು ಹೊತ್ತು ಒಣಕಲು ರೊಟ್ಟಿಗೆ ಗತಿ ಇಲ್ಲವಾದರೂ ಚಿಂತಿಲ್ಲ. ಅವನ ನೆತ್ತರವನ್ನು ಹೀರಿಯೇ ಸರ

ಕಾರವು ನಿಮಗೆ ಸಂಬಳ ಕೊಡುವುದಲ್ಲವೆ? ಎಂದಾದರೂ ನಿಮ್ಮ ದೃಷ್ಟಿ ಆ ಕಡೆ ಹೋದುದಿದೆಯೇ? ನಿಮ್ಮ ಕೈಯಲ್ಲಿ ರಾಜ್ಯವಿಲ್ಲ ಇನ್ನೂ. ನಿಮ್ಮ ರಾಜ್ಯದ ಕಾಲ ಬರುವಾಗ ನೀವು ಬಡವರ ರಕ್ತವನ್ನು ಕುಡಿಯಲು ಹಿಂದೆ ಮುಂದೆ ನೋಡಲಿಕ್ಕಿಲ್ಲವೆಂಬುದು ಖಂಡಿತ.

ರಮಾನಾಥನಿಗೆ ಭದ್ರಸಮಾಜದ ಮೇಲೆ ಈ ಆಕ್ಷೇಪವು ಒಳ್ಳೆಯದೆ ನಿಸಲಿಲ್ಲ. ಅವನೂ ಭದ್ರಸಮಾಜದ ಒಂದು ಅಂಗವಲ್ಲವೆ?

‘ವಿದ್ಯಾವಂತರು ರೈತರನ್ನು ಕಡೆಗಣಿಸುತ್ತಾರೆಂಬುದು ನಿಜವಲ್ಲ. ತಂದೆ, ಅವರಲ್ಲಿ ಎಷ್ಟೋ ಮಂದಿ ಸ್ವತಃ ಕೆಸಾನರಿದ್ದರು; ಈಗಲೂ ಇರುವರು. ತಾವು ಸ್ವಲ್ಪ ಕಷ್ಟ ಸಹಿಸುವುದರಿಂದ ರೈತರ ಹಿತ ಸಾಧಿಸುವುದೆಂದು ಇವರಿಗೆ ನಂಬುಗೆಯುಂಟಾದರೆ, ಆ ಮೇಲೆ ಇವರು ಕಡಮೆ ವೇತನಕ್ಕೆ ಕೆಲಸ ಮಾಡಲು ಆನಂದದಿಂದ ಒಪ್ಪುವರು. ಉಳಿತಾಯ ಬೇರೆಯವರ ಪಾಲಾಗುತ್ತಿರುವುದನ್ನು ಕಂಡು ಇವರಾದರೂ ತಾವೇಕೆ ತಿನ್ನಬಾರದೆಂದು ಯೋಚಿಸುತ್ತಿದ್ದಾರೆ. ಅಷ್ಟೆ?’

ದೇವೀ—ಹಾಗಾದರೆ ಸ್ವರಾಜ್ಯ ಸಿಕ್ಕ ಮೇಲೆ ಈ ಐದೈದು ಹತ್ತು-ಹತ್ತು ಸಾವಿರ ಸಂಬಳದ ಆಫೀಸರರು ಇರುವುದಿಲ್ಲವೆ? ವಕೀಲರ ಸುಲಿಗೆ ಇಲ್ಲವಾಗುವುದೆ? ಪೋಲೀಸರ ದರೋಡೆ ನಿಲ್ಲುವುದೆ?

ರಮಾನಾಥನಿಗೆ ಒಂದು ಕ್ಷಣ ಏನು ಹೇಳಬೇಕೆಂದು ತೋಚಲಿಲ್ಲ. ಕೊನೆಗೆ ಒಂದು ದಾರಿ ಹೊಳೆಯಿತು. ‘ಆಗ ಎಲ್ಲ ಕೆಲಸವೂ ಬಹುಮತದಿಂದ ಸಾಗುವುದು. ಬಹುಮತವು ಕರ್ಮಚಾರಿಗಳ ವೇತನವನ್ನು ಕಡಮೆ ಮಾಡಬೇಕೆಂದು ನಿರ್ಣಯಿಸಿದರೆ ಹಾಗೆಯೇ ಆಗುವುದು. ಕೇಲಿಕ್ಕೆ ಬಹುಮತದ ವಶವಾಗುವುದು. ಇನ್ನು ಹತ್ತು-ಹದಿನೈದು ವರ್ಷಗಳತನಕ ಇಲ್ಲದಿದ್ದರೂ, ಆ ಮೇಲಾದರೂ ಬಹುಮತವು ರೈತ-ಮಜೂರರ ವಶವಾಗದಿರದು.’

ದೇವೀದೀನನು ನಸುನಗೆಯಿಂದ ಹೇಳಿದನು— ತಮ್ಮಾ, ನಿನಗೂ ಈ ವಿಷಯಗಳೆಲ್ಲ ಗೊತ್ತಿವೆ. ಇನ್ನೂ ಕೆಲವು ದಿನ ದೇವರು ನಿನ್ನನ್ನು ಈ ಭೂಮಿಯಲ್ಲಿರಿಸಲೆಂದು ಭಗವಂತನನ್ನು ಪ್ರಾರ್ಥಿಸುತ್ತಿದ್ದೇನೆ. ವಿಲಾಯತಿ ವಸ್ತುಗಳ ಮೇಲೆ ಇಮ್ಮಡಿ ಸುಂಕ ವಸೂಲ ಮಾಡಬೇಕೆಂದೂ, ಮೋಟರುಗಳ ಮೇಲೆ ನಾಲ್ಕು ಪಟ್ಟು ಸುಂಕ ಹಾಕಬೇಕೆಂದೂ ನಾನು ಮತ ಕೊಡುತ್ತೇನೆ. ಇರಲಿ, ಈಗ ಊಟ ತೀರಿಸು. ಸಂಜೆಗೆ ಹೋಗಿ ಇದನ್ನು ದರ್ಜಿಗೆ

ಕೊಟ್ಟು ಬರುವ.

ಸಾಯಂಕಾಲವಾದೊಡನೆ ದೇವೀದೀನನು ಬಂದು— ಹೊರಡು, ಕತ್ತಲಾಯಿತು. ಎಂದಾಗ ರಮಾನಾಥನು ತಲೆಯ ಮೇಲೆ ಕೈಯಿಟ್ಟುಕೊಂಡು ಕೂತಿದ್ದನು. ಮುಖದಲ್ಲಿ ಬೇಸರವು ತಳಲೂರಿತ್ತು. ಹೇಳಿದನು— ತಂದೇ, ನಾನು ಮನೆಗೆ ಹೋಗುವುದಿಲ್ಲ.

ದೇವೀದೀನನು ಚಕಿತನಾಗಿ ಎಂದನು— ಎಲಾ, ಇದೇನು ಹೀಗೆ ?

ರಮಾನಾಥನ ಕಣ್ಣುಗಳು ಸಜಲವಾದುವು. ಯಾವ ಮುಖ ಹಿಡಿದು ಕೊಂಡು ಹೋಗಲಿ. ಇದಕ್ಕಿಂತ ಮುಳುಗಿ ಸಾಯುವುದು ನನಗೆ ಹಿತವೆನಿಸುತ್ತದೆ.

ಹೀಗೆ ಹೇಳುತ್ತ ಹೇಳುತ್ತ ಅವನು ಗೋಳೋ ಎಂದು ಅತ್ತುಬಿಟ್ಟನು. ಇದು ವರೆಗೆ ಮೂರ್ಛಿತನಾಗಿ ಬಿದ್ದಿದ್ದ ವೇದನೆಯು ಇಂದು ಶೀತಲಜಲ ಸೇಚನೆಯಿಂದ ಸಚೇತನವಾಯಿತು; ಆದರ ಕ್ರಂದನವು ರಮಾನಾಥನ ಎಲ್ಲ ಅಸ್ತಿತ್ವವನ್ನು ಖಂಡ-ಖಂಡವಾಗಿ ಮಾಡಿಬಿಟ್ಟಿತು. ದುಃಖಿಷಿ ಮಾತೆಯೋರ್ವಳು ಮಗನನ್ನು ಎಬ್ಬಿಸಿದರೆ ಕೂಡಲೇ ತಿನ್ನಲು ಕೇಳುವನಲ್ಲ ಎಂದು ಬೆದರಿ ಅವನನ್ನು ಎಚ್ಚರಿಸುವ ಗೋಜಿಗೆ ಹೋಗದಿರುವಂತೆ, ಇವನಾದರೂ ಆ ಕ್ರಂದನವನ್ನು ಎಚ್ಚರಿಸಿ ಫೋಗದೆ ಸಂಯತ ವಿಸ್ಮೃತಿಯಿಂದ ಅದು ಎಂದೆಂದೂ ಅಚೇತನವಾಗಿಯೇ ಇರುವಂತೆ ಯತ್ನಿಸುತ್ತಿದ್ದನು.

೨೫

ಹಲವು ದಿನಗಳ ಮೇಲೆ ಒಂದು ದಿನ ರಮಾನಾಥನು ಎಂಟು ಗಂಟೆಯ ಹೊತ್ತಿಗೆ ನಾಚನಾಲಯದಿಂದ ಹಿಂತಿರುತ್ತಿದ್ದಾಗ, ಇಬ್ಬರು ಯುವಕರು ಚದುರಂಗದ ನಕ್ಷೆಯ ಕುರಿತು ಮಾತಾಡುತ್ತ ಬರುತ್ತಿದ್ದುದನ್ನು ಕಂಡನು. ಅವನ ಕುತೂಹಲವು ಕೆರಳಿತು. ಅಂದರೆ ಚದುರಂಗದ ನಕ್ಷೆಯ ಸಮಸ್ಯೆಯನ್ನು ಬಿಡಿಸಿದವರಿಗೆ ಐವತ್ತು ರೂಪಾಯಿ ಬಹುಮಾನ ಕೊಡಲ್ಪಡುವುದೆಂದು ಅದನ್ನು ಛಾಪಿಸಿದ ದೈನಿಕ ಪತ್ರದಲ್ಲಿ ಬಂದಿತ್ತು. ಇದೆಲ್ಲ ಅವನಿಗೆ ಅವರ ಮಾತು ಕತೆಯ ಮೂಲಕ ತಿಳಿಯಿತು.

ರಮಾನಾಥನಿಗೆ ಅವರಲ್ಲಿ ಯಾರ ಪರಿಚಯವೂ ಇಲ್ಲದಿದ್ದರೂ, ಆ ನಕ್ಷೆಯನ್ನು ನೋಡುವ ಕುತೂಹಲವು ಅವನನ್ನು ಮುಂದೆ ದೂಡಿತು. ಅವನು

ಕೇಳಿದನು— ನಿಮ್ಮ ಹತ್ತಿರ ಆ ನಕ್ಷೆ ಇದೆಯೆ ?

ಕಂಬಳಿ ಹೊದ್ದುಕೊಂಡ ಇವನನ್ನು ನೋಡಿ ಯುವಕರಲ್ಲೊಬ್ಬನು ಹೀಗೆಂದನು— ಹಾಂ, ನಮ್ಮಲ್ಲಿ ಇದೆ. ಆದರೆ ಎಂತೆಂಥವರನ್ನು ನೀರು ಕುಡಿಸಿರುವ ಇದನ್ನು ನೀನು ಬಗೆಹರಿಸಬಲ್ಲೆಯಾ ? ಸಾಧ್ಯವೇ ಇಲ್ಲ.

ಎರಡನೆಯವನೆಂದನು— ಅದು ಹೇಗೆ ಹೇಳುವುದು ? ಇವನ ಅದೃಷ್ಟದಿಂದ ಇವನಿಗೇ ಸಿಕ್ಕಿದರೂ ಸಿಕ್ಕಬಹುದು. ತೋರಿಸುವುದಕ್ಕೇಕೆ ಅಡ್ಡಿ ಮಾಡುವಿ ?

ಅವರು ತಮ್ಮ ಗುರುತಿನ ಒಂದು ಅಂಗಡಿಗೆ ಹೋಗಿ ಅಲ್ಲಿ ರಮಾನಾಥನಿಗೆ ನಕ್ಷೆಯನ್ನು ತೋರಿಸಿದರು. ರಮಾನಾಥನಿಗೆ ತಾನಿದನ್ನು ಮೊದಲೆಲ್ಲೋ ಕಂಡಿದ್ದಂತೆ ಭಾಸವಾಯಿತು. ಆದರೆ ಎಲ್ಲಿ ಎಂಬುದು ಸ್ಪಷ್ಟವಾಗಿ ತಿಳಿಯಲಿಲ್ಲ. ಕಾಗದ-ಪೆನ್ನಿಲನ್ನು ಅವರಿಂದ ಇಸುಕೊಂಡು ಅದರ ಒಂದು ನಕಲನ್ನು ತಯಾರಿಸಿ ಅಲ್ಲಿಂದ ಹೊರಟನು. ಹೊರಡುವಾಗ 'ಪ್ರಜಾಮಿತ್ರ'ದ ಸಂಪಾದಕರಿಗೆ ಕಳುಹಬೇಕೆಂಬುದನ್ನೂ ಅರಿತುಕೊಂಡನು.

ಮನೆಗೆ ಹೋಗಿ ಆ ನಕ್ಷೆಯ ಮೇಲೆ ತಲೆ ಖರ್ಚು ಮಾಡತೊಡಗಿದನು. ಆದರೆ ಕಾಯಿಗಳ ನಡಿಗೆಯ ಕುರಿತು ಯೋಚಿಸುವದರ ಬದಲು 'ನಾನು ಇದನ್ನು ನೋಡಿದ್ದೆಲ್ಲೆ ?' ಎಂಬ ಯೋಚನೆ ಬಲವಾಯಿತು. ಮರವೆ ನೆನಹಿನಲ್ಲಿ ಪರಿವರ್ತಿತವಾಯಿತು. ರಾಜಾಸಾಹೇಬರು ಈ ನಕ್ಷೆಯನ್ನು ತೋರಿಸಿದ್ದರು. ಸರಿ, ಅಲ್ಲಿಯೇ ನೋಡಿದ್ದು. ಉಲ್ಲಾಸದ ಮುಖದಲ್ಲಿ ನೆಲದ ಮೇಲಿಂದ ಮೂರು ನಾಲ್ಕು ಬಾರಿ ನೆಗೆತ ಹಾಕಿ, ಮೀಸೆ ತಿದ್ದಿಕೊಂಡು, ವಿಜಯ ಗರ್ವದಿಂದ ಮುಖವನ್ನು ಕನ್ನಡಿಯಲ್ಲಿ ನೋಡಿಕೊಂಡನು.

ಪ್ರಸನ್ನ ಮುಖದಿಂದ ದೇವೀದೀನನ ಬಳಿ ಹೋಗಿ ಕೇಳಿದನು— 'ಪ್ರಜಾಮಿತ್ರ' ಪತ್ರದ ಆಫೀಸು ಎಲ್ಲಿದೆ ಎಂದು ಗೊತ್ತಿದೆಯೆ ?

ದೇವೀ— ಹೋ, ಗೊತ್ತಿದೆ. ಅದಕ್ಕೊಬ್ಬ ಸಂಪಾದಕನಿದ್ದಾನೆ. ಅವನಿಗೆ ಯಾವಾಗಲೂ ಬಾಯಲ್ಲಿ ಎಲೆ-ಅಡಿಕೆ ತಪ್ಪಬಾರದು. ಮಾತಾಡುವಾಗ ಎಷ್ಟು ವಿನಯ, ಆದರೂ ಅಸೀಮ ಧೈರ್ಯಶಾಲಿ. ಎರಡು ಸಲ ಜೈಲಿಗೆ ಹೋಗಿ ಬಂದಿರುವನು.

ರಮಾ— ಈ ಹೊತ್ತು ಸ್ವಲ್ಪ ಅಲ್ಲಿಗೆ ಹೋಗಿ ಬರುವಿಯಾ ?

ದೇವೀ— ಅದು ಮಾತ್ರ ನನ್ನಿಂದಾಗದು.

ರಮಾ— ಏಕೆ ?

ದೇವೀ— ಇನ್ನು ಈ ಸ್ವದೇಶಿ-ವಿದೇಶಿಯ ಜಗಳದಲ್ಲಿ ಬೀಳುವುದಿಲ್ಲ ವೆಂದು ಮುದುಕಿಗೆ ಮಾತು ಕೊಟ್ಟಿರುವೆನು. ಅವಳು ಕೊಟ್ಟುದನ್ನು ತಿನ್ನು ತ್ತಿರುವೆನೆಂದ ಮೇಲೆ ಅವಳ ಆಜ್ಞೆಯನ್ನು ಪಾಲಿಸಬೇಡವೆ ?

ರಮಾ—ತಂದೆ, ನೀನು ಸುಮ್ಮನೆ ಹಾಸ್ಯಕ್ಕೆ ಹೀಗೆನ್ನುತ್ತೀಯೆಂದು ನನಗೆ ಗೊತ್ತಿದೆ. ನಾನೇ ಹೋಗುತ್ತಿದ್ದೆ. ಆದರೇನು ಮಾಡಲಿ ? ಈ ಗುಪ್ತ ಪೋಲೀ ಸರು ಪತ್ರಿಕೆಗಳ ಆಫೀಸಿನ ಹತ್ತಿರ ಪ್ರಾಯಶಃ ಸುಳಿಯುತ್ತಿರುತ್ತಾರೆ. ಅಂಚೆ ಯಲ್ಲಿ ಕಳಿಸೋಣವೆಂದರೆ ಅದು ಅಲ್ಲಿಗೆ ತಲುಪುವುದು ನಾಡದಾಯಿತು.

ದೇವೀ— ಚಿಂತಿಲ್ಲ. ನಾನೇ ಹೋಗುವೆ. ಒಂದು ತಾಸಿನೊಳಗೆ ಹಿಂದೆ ಬರುವೆ. ಅಷ್ಟರೊಳಗೇನೂ ಮುದುಕಿ ಬರಲಿಕ್ಕಿಲ್ಲ.

ಹೀಗೆನ್ನುತ್ತಾ ದೇವೀದೀನನು ತನ್ನ ಕರಿ ಕಂಬಳಿಯನ್ನು ಹೊದ್ದು ಕೊಂಡು, ಲಕ್ಷ್ಮೋಟಿಯನ್ನು ಕೈಯಲ್ಲಿ ತೆಗೆದುಕೊಂಡು ಹೊರಗೆ ಹೋದನು.

ಜಗ್ಗೋ ತರಕಾರಿ ಮತ್ತು ಫಲಗಳನ್ನು ತರಲು ಮಂಡಿಗೆ ಹೋಗಿದ್ದಳು. ಅರೆತಾಸಿನಲ್ಲಿ ಒಬ್ಬ ಆಳಿನ ತಲೆಯಲ್ಲೊಂದು ದೊಡ್ಡ ಬುಟ್ಟಿಯನ್ನು ಹೊರಿಸಿ ಕೊಂಡು ಮನೆಗೆ ಮರಳಿದಳು. ಬೆವರಿನಿಂದ ಒದ್ದೆ ಒದ್ದೆಯಾಗಿದ್ದಳು. ಬರು ತ್ತಲೇ ಹೇಳಿದಳು— ಯಾರಿದ್ದೀರಿ ಅಲ್ಲಿ ? ಬನ್ನಿ, ಈ ಹೊರೆ ಇಳಿಸಿರಿ.

ರಮಾನಾಥನು ಬಂದು ಆ ಹೊರಲಾರದ ಹೊರೆಯನ್ನು ಕೆಳಗಿಳಿಸಿದನು.

ಜಗ್ಗೋ ಕೇಳಿದಳು— ಎಲ್ಲಿಗೆ ಹೋಗಿದ್ದಾರೆ ?

ರಮಾ— ನನಗೆ ಗೊತ್ತಿಲ್ಲ. ಈಗ ಎಲ್ಲಿಯೋ ಹೋದ ಹಾಗಾಯಿತು.

ಮುದುಕಿಯು ಅಲ್ಲೇ ಕೂತು ಹರಕು ಬೀಸಣಿಕೆಯೊಂದನ್ನು ತೆಗೆದು ಬೀಸಿಕೊಳ್ಳುತ್ತಾ ಹೇಳಿದಳು— ಹಾಂ, ಗಾಂಜದ ನೆನಪಾಯಿತೋ ಏನೋ. ನಾನು ಇಲ್ಲಿ ಸಾಯುತ್ತಿದ್ದರೂ ಇವರಿಗೆ ಗಾಂಜಾ, ವಿನೋದ ಎಲ್ಲ ಬೇಕು.

ರಮಾನಾಥನಿಗೆ ದೇವೀದೀನನು ಗಾಂಜಾ ಸೇದುವನೆಂಬುದು ಗೊತ್ತಿ ದ್ದರೂ ಮುದುಕಿಯ ಕೋಪವನ್ನು ತಣಿಸುವುದರ ಸಲುವಾಗಿ ಹೇಳಿದನು— ಎಲ್ಲಿ, ನಾನಂತೂ ನೋಡಲಿಲ್ಲ ಗಾಂಜಾ ಸೇದುವುದನ್ನು.

ಮುದುಕಿ ಬೆನ್ನ ಮೇಲಿನ ಸೆರಗನ್ನು ತೆಗೆದು ಬೀಸಣಿಕೆಯ ಹಿಡಿಕೆಯಿಂದ ಬೆನ್ನು ತುರಿಸಿಕೊಳ್ಳುತ್ತ ಹೇಳಿದಳು— ಇವರಿಗೆ ಹಿಡಿಯದ ಹುಚ್ಚೇ ಇಲ್ಲ. ಗಾಂಜಾ ಆಗಿದೆ, ಶರಾಬು ಆಗಿದೆ. ಇನ್ನು ಅಫೀಮು ತಿಂದಿದ್ದಾರೋ ಇಲ್ಲವೋ

ದೇವರಿಗೇ ಗೊತ್ತು. ನಾನೇನು ಯಾವಾಗಲೂ ಇವರ ಮೇಲ್ವಿಚಾರದಲ್ಲಿರುತ್ತೇನೆಂಬೆ. ಆಗಲಿ, ತಿನ್ನಲಿ, ಎಷ್ಟು ಬೇಕಾದರೂ ತಿನ್ನಲಿ. ಕೈಯಲ್ಲೊಂದು ನಾಲ್ಕು ಕಾಸಾದುದೇ ತಡ ಬೇರೆಯವರ ಮಕ್ಕಳೂ ಇವರ ಸಂಬಂಧಿರಾಗುವರು. ಆದರೂ ಈ ಪ್ರಾಣಿಗೆ ಎಳ್ಳಷ್ಟಾದರೂ ಚಿಂತೆ ಬೇಕೆ. ಒಮ್ಮೆ ಆ ತೀರ್ಥ, ಒಮ್ಮೆ ಈ ತೀರ್ಥ ಎಂದು ಅಲೆದರಾಯಿತು. ಇಲ್ಲಿ ದುಡಿದು ದುಡಿದು ಸಾಯಬೇಕು ನಾನು. ದೇವರು ಒಬ್ಬರೆ ಈ ಕುಸಂಗವಾದರೂ ತಪ್ಪಿತು. ಆಮೇಲೆ ಇವರಿಗೆ ತಿಳುವು ಬಂದಿತು. ಆಗ ಇವರ ವೆಚ್ಚಕ್ಕೆ ಹಣದ ಸರಬರಾಯಿ ಮಾಡಲು ಜಗ್ಗೋ ಎಲ್ಲಿದಾಳೆ? ಇವರು ನೆತ್ತರ ಕಣ್ಣೀರನ್ನು ಸುರಿಸದಿದ್ದರೆ, ಮತ್ತೆ ಹೇಳಬೇಕು, (ಮಜೂರನ ಹತ್ತಿರ) ನಿನ್ನದೇಷ್ಟಾಯಿತು ?

ಮಜೂರನು ಬೀಡಿ ಹಚ್ಚುತ್ತಾ ಎಂದನು— ಹೊರಿ ನೋಡವ್ವಾ, ಕುತ್ತಿಗೆ ಕಡಿದಂತಾಗಿದೆ.

ಜಗ್ಗೋ ನಿರ್ದಯತೆಯಿಂದ ಎಂದಳು— ಹಾಂ, ಹಾಂ, ಕುತ್ತಿಗೆ ಮುರಿಯಿತಲ್ಲವೆ? ಆಹಾ, ಎಷ್ಟು ಸುಕುಮಾರ ನೀನು ? ಇಗೋ, ಇನ್ನು ನಾಳೆಯೂ ಬಂದುಬಿಡು.

ಮಜೂರನು ಅಷ್ಟು ಕಡಿಮೆ ಸಾಲವೆಂದು ಗೊಣಗಿದನು. ಜಗ್ಗೋ ಸ್ವಲ್ಪ ಸಲ್ಪದ ಸೊಪ್ಪನ್ನು, ಕೆಲವು ಉಳ್ಳಾಗಡ್ಡೆಗಳನ್ನೂ ಕೊಟ್ಟು ಅವನನ್ನು ಕಳಿಸಿ, ರಮಾನಾಥನ ಹತ್ತಿರ ಅಂದಿನ ಲೆಕ್ಕ ಬರೆಯ ಹೇಳಿದಳು. ' ಏನೋ ಅಪ್ರಾ, ಇನ್ನೊತ್ತು ಬಾಜಾರಕ್ಕೆ ಬೆಂಕಿ ಹಿಡಿದಿದೆಯೋ ಏನೋ ಬೆಲೆ ಬಹಳ ವಿಸರೀತವಾಗಿಬಿಟ್ಟಿದೆ ' ಎನ್ನುತ್ತಾ ಒಂದೊಂದೇ ಸಾಮಾನನ್ನು ಅಂಗಡಿಯಲ್ಲಿ ತಕ್ಕ ಸ್ಥಳದಲ್ಲಿ ಇಡುತ್ತಾ ರಮಾನಾಥನಿಗೆ ಲೆಕ್ಕ ಹೇಳುತ್ತಿದ್ದಳು. ಎಲ್ಲಾ ಮುಗಿದ ಮೇಲೆ ಲೆಕ್ಕವನ್ನು ಎರಡು ಬಾರಿ ಓದಿಸಿ, ಅಡ್ಡದಲ್ಲಿ ಕೂತು ಚಿಲಮು ಹಚ್ಚಿದಳು. ಅವಳು ಅದನ್ನು ಸೇದುವಾಗ ಆನಂದಕ್ಕಾಗಿ ಅಲ್ಲ, ಎದೆಯನ್ನು ಕಾವೇರಿಸುವುದಕ್ಕಾಗಿ ಸೇದುವಳೋ ಎಂದು ತೋರುತ್ತಿತ್ತು. ಒಂದು ಕ್ಷಣದ ಮೇಲೆ ಹೇಳಿದಳು— ಬೇರೊಬ್ಬಳಾಗಿದ್ದರೆ ಎಂದೋ ಓಡಿ ಹೋಗುತ್ತಿದ್ದಳು ನಸುಕಿಗೆ ಮುಂಚೆ ಎದ್ದು ಗೆಯ್ಯಲು ತೊಡಗಿದರೆ ರಾತ್ರಿ ಹತ್ತು ಗಂಟೆಯ ವರೆಗೆ ಬಿಡುವಿರುವುದಿಲ್ಲ. ನಾಲ್ಕು ಕಾಸು ಮಾಡಿ ಅದನ್ನು ಎಲ್ಲಿರಿಸಿದರೂ ಇವರ ಖರ್ಚಿಗೆ ಬೇಕು. ನಾನೆಲ್ಲಾದರೂ ಒಡನೆ-ತೊಡನೆ ಮಾಡಿಸಿದರೆ ಅದು ಇವರ ಕಣ್ಣಿಗೆ ಕುಕ್ಕುತ್ತದೆ. ಕಟು ಮಾತಿನಿಂದ ಪೀಡಿಸುತ್ತಿರುತ್ತಾರೆ. ಮಕ್ಕಳ

ಸುಖವನ್ನು ದೇವರು ಕೊಡಲಿಲ್ಲ. ಏನು ಮಾಡಲಿ? ಹಾಗೆಂದು ಎದೆಯೊಡೆದುಕೊಂಡು ಸಾಯಲಿ? ಸಾವು ಬೇಡಿದರೂ ಬರುವುದಿಲ್ಲ. ಸುಖ ಭೋಗವು ನನ್ನ ಹಣೆಯಲ್ಲಿ ಬರೆದಿದ್ದರೆ ಜವ್ವನಿಗ ಮಕ್ಕಳು ಸತ್ತು ಈ ಕುಡುಕ ನೊಡನೆ ಕಾಲಕಳೆಯಬೇಕಿತ್ತೆ? ಸ್ವದೇಶಿಯ ಜಗಳದಲ್ಲಿ ಬಿದ್ದು ಇವರೇ ಇಬ್ಬರು ಹುಡುಗರ ಪ್ರಾಣ ತೆಗೆದರು. ಇಲ್ಲಿ ಬಾ, ನಿನಗೆ ಅವರು ತಿರುಗಿ ಸುತ್ತಿದ್ದ ಮುಗ್ಧರವ ಜೋಡನ್ನು ತೋರಿಸುವೆ. ಇವನ್ನು ಐನೂರು ಸುತ್ತು ತಿರುಗಿಸುತ್ತಿದ್ದೆನು.

ಕತ್ತಲು ಕೋಣೆಯ ನೆಲದ ಮೇಲೆ ಎರಡು ಮುಗ್ಧರಗಳು ನಿಂತಿದ್ದವು. ಮುದುಕಿ ಸರ್ವ ನೇತ್ರದಿಂದ ನೋಡಿ ಎಂದಳು— ಜನರು ಇವನ್ನು ಯಾರಿ ಗಾದರೂ ಕೊಟ್ಟುಬಿಡು ಎಂದು ಹೇಳುತ್ತಿದ್ದರು. ಆದರೆ ನಾನು ಕೊಡಲಿಲ್ಲ. ನನ್ನ ಪುತ್ರಯುಗಲವಿದು. ಇವೇ ನನ್ನಿಬ್ಬರು ಮಕ್ಕಳು.

ಮುದುಕಿಯ ವಿಷಯದಲ್ಲಿ ರಮಾನಾಥನಿಗೆ ಅಸೀಮ ಶ್ರದ್ಧೆ ಉತ್ಪನ್ನವಾಯಿತು. ಎಂತಹ ಪಾವನ ಧೈರ್ಯ! ಮರದ ತುಂಡುಗಳೆರಡಕ್ಕೆ ಜೀವದ ಪ್ರದಾನ ಮಾಡಬೇಕಾದರೆ ಆ ವಾತ್ಸಲ್ಯ ಎಷ್ಟು ವಿಶಾಲವಾಗಿರಬೇಡ! ಜಗ್ಗೋ ಮಾಯಾ-ಲೋಕಗಳಲ್ಲಿ ಪೂರ್ತಿ ಮುಳುಗಿದವಳೆಂದೂ, ಕಾಸಿಗಾಗಿ ಒದ್ದಾಡುವವಳೆಂದೂ, ಕೋಮಲ ಭಾವಗಳು ಇವಳನ್ನು ಸೋಂಕಲಾರವೆಂದೂ ರಮಾನಾಥನು ಬಗೆದಿದ್ದನು. ಇಂದು ಅವನಿಗೆ ಆಕೆಯ ಹೃದಯವು ಎಷ್ಟು ಸ್ನೇಹಮಯ, ಎಷ್ಟು ಕೋಮಲ, ಮತ್ತು ಅದೆಷ್ಟು ಮನಸ್ಸಿ ಎಂಬುದರ ಅರಿವಾಯಿತು. ಮುದುಕಿಯು ಅವನ ಕಡೆಗೆ ಕಣ್ಣೆತ್ತಿ ನೋಡಿದಾಗ ಏಕೋ ಏನೋ ಆಕೆಯ ಮಾತೃಹೃದಯವು ಅವನನ್ನು ಎದೆಗವಚಿಕೊಳ್ಳಬೇಕೆಂದು ಅಧೀರವಾಯಿತು. ಇಬ್ಬರ ಹೃದಯಗಳೂ ಪ್ರೇಮಸೂತ್ರದಿಂದ ಒಂದಾದವು. ಒಂದೆಡೆ ಪುತ್ರಸ್ನೇಹವಿತ್ತು, ಇನ್ನೊಂದೆಡೆ ಮಾತೃಭಕ್ತಿ. ಇಂದಿನ ತನಕ ಇಬ್ಬರನ್ನೂ ಪೃಥಕೃಗಿರಿಸಿದ್ದ ಮಾಲಿನ್ಯವು, ಈಗ ಒಮ್ಮೆಗೇ ದೂರವಾಯಿತು.

ಮುದುಕಿ ಎಂದಳು—ಮುಖ ತೊಳೆದಾಗಿದೆಯಲ್ಲವೆ? ಬಲು ಸಿಹಿಯಾದ ದ್ರಾಕ್ಷೆ ಹಣ್ಣು ತಂದಿರುವೆ. ಒಂದು ತಿಂದು ನೋಡು.

ರಮಾನಾಥನು ಅದನ್ನು ತಿನ್ನುತ್ತಾ ಹೇಳಿದನು— ಇವೊತ್ತಿನಿಂದ ನಾನು ನಿನ್ನನ್ನು ಅಮ್ಮಾ ಎಂದು ಕರೆಯುವೆ.

ಮುದುಕಿಯ ಶುಷ್ಕ, ಜ್ಯೋತಿಹೀನ, ಕೃಪಣ ನೇತ್ರದಿಂದ ಮುತ್ತಿನಂತಹ ಎರಡು ಬಿಂದುಗಳುರುಳಿದುವು.

ಇಷ್ಟರಲ್ಲಿ ದೇವೀದೀನನು ಮೆಲುನಡಿಗಿಯಿಂದ ಒಳಗೆ ಬಂದು ನಿಂತನು. ಮುದುಕಿ ಸಿಟ್ಟಿನಿಂದ ಹೇಳಿದಳು— ರಾಯರ ಸವಾರಿ ಎಲ್ಲಿ ಹೋಗಿತ್ತು, ಇಷ್ಟು ಮುಂಜಾನೆ ?

‘ ಎಲ್ಲೂ ಇಲ್ಲ. ಸ್ವಲ್ಪ ಕೆಲಸದ ಮೇಲೆ ಹೋಗಿದ್ದೆ. ’

‘ ಯಾವ ಕೆಲಸ, ನಾನೂ ಕೇಳುತ್ತೇನೆ. ಅಥವಾ ನಾನು ಕೇಳುವಂಥಾ ದ್ದಲ್ಲವೋ ? ’

‘ ಹೊಟ್ಟೆ ಕಡಿಯುತ್ತಿತ್ತು. ಚಾರ್ಣ ತೆಗೆದುಕೊಳ್ಳಲೆಂದು ವೈದ್ಯರ ಬಳಿ ಹೋಗಿದ್ದೆ. ’

‘ ಸುಳ್ಳು, ಇದು ಪೂರಾ ಸುಳ್ಳು. ನೀವು ಗಾಂಜಾ ಹುಡುಕಿಕೊಂಡು ಹೋಗಿರಲಿಲ್ಲವೆ ? ’

‘ ಇಲ್ಲ. ನೀನು ಸುಮ್ಮನೆ ನನ್ನ ಮೇಲೆ ಅಪವಾದ ಹೊರಿಸುತ್ತಿರುವಿ. ನಿನ್ನ ಕಾಲುಹಿಡಿದು ಬೇಕಾದರೆ ಪ್ರಮಾಣ ಮಾಡುತ್ತೇನೆ. ’

‘ ಹಾಗಾದರೆ ಬೇರೆಲ್ಲಿ ಹೋಗಿದ್ದಿರಿ ? ’

‘ ಹೇಳದೆನಲ್ಲವೆ, ರಾತ್ರಿ ಎರಡು ತುತ್ತು ಹೆಚ್ಚು ಉಂಡುದರಿಂದ ಹೊಟ್ಟೆ ಉಬ್ಬರಿಸಿ..... ’

‘ ಸುಳ್ಳು ಖಂಡಿತ ಸುಳ್ಳು, ನೀವು ಹೇಳುವುದು ನಿಜವಲ್ಲವೆಂದು ನಿಮ್ಮ ನೋರೆಯೇ ಹೇಳುತ್ತಿದೆ. ಈ ಮುಪ್ಪಿನಲ್ಲಿಯೂ ನಿಮಗೆ ಅಮಲೇರುತ್ತದಲ್ಲವೆ ? ಇಲ್ಲಿ ನಾನು ಸತ್ತುಕೊಳ್ಳಬೇಕು. ಬೆಳಿಗ್ಗೆ ಹೋದವರು ಒಂಭತ್ತು ಗಂಟೆಗೆ ಬರುವುದು. ಇಲ್ಲಿ ಯಾರಾದರೂ ನಿಮ್ಮ ತೊತ್ತಿದ್ದಾಳೆಂದು ಬಗೆದಿರಾ ? ಏನು ? ’

ದೇವೀದೀನನು ಒಂದು ಪೊರಕೆಯನ್ನು ತೆಗೆದು ಅಂಗಡಿಯನ್ನು ಗುಡಿಸ ಹತ್ತಿದನು. ಆದರೆ ಮುದುಕಿ ಅವನ ಕೈಯಿಂದ ಪೊರಕೆಯನ್ನೆಳೆದುಕೊಂಡು ಕೇಳಿದಳು. ಎಲ್ಲಿ ಹೋಗಿದ್ದಿರೆಯೆಂದು ಹೇಳದೆ ಒಳಗೆ ಕಾಲಿಡಲಿಕ್ಕೆ ಬಿಡಲಿಕ್ಕಿಲ್ಲ.

ದೇವೀದೀನನು ಚಡಪಡಿಸುತ್ತ ಹೇಳಿದನು— ಒಂದು ಪತ್ರಿಕೆಯ ಕಚೇರಿಗೆ ಹೋಗಿದ್ದೆ. ಸರಿ, ಆಯಿತಲ್ಲವೆ ? ಇನ್ನು ಏನು ಬೇಕಾದರೂ ಮಾಡು.

ಮುದುಕಿ ತಲೆಗೆ ಕೈಯಿಂದ ಹೊಡೆದುಕೊಂಡು ಎಂದಳು— ಪುನಃ ಆರಂಭಿಸಿದಿರಾ? ಪತ್ರಿಕೆಗಳ ಹತ್ತಿರ ಹೋಗುವುದಿಲ್ಲವೆಂದು ಕಿವಿಹಿಡಿದುಕೊಂಡು ಹೇಳಿದುದು ಅಷ್ಟು ಬೇಗನೆ ಮರೆತುಹೋಯಿತೆ? ಇದೇ ಬಾಯಿಯಿಂದಲೇ ಅಲ್ಲವೇ ಹೇಳಿದುದು ?

‘ ಏಷಯ ಏನೆಂದು ತಿಳಿದುಕೊಳ್ಳದೆಯೇ ಏಕೆ ಬೊಬ್ಬಿಡುತ್ತೀಯೆ ? ’

‘ ಗೊತ್ತಿದೆ ಏಷಯ, ಚೆನ್ನಾಗಿ ಗೊತ್ತಿದೆ. ಅವರು ದಂಗೆ ಮಾಡುವುದು; ಜೈಲಿಗೆ ಹೋಗುವುದು, ಪಾಪ, ಬಡವರ ಮಕ್ಕಳು. ಈಗ ಇಷ್ಟತ್ತು ವರ್ಷಗಳಿಂದ ನೋಡುತ್ತಿದ್ದೇನೆ. ಅಲ್ಲಿಗೆ ಹೋಗ-ಬರುತ್ತಿರುವವರನ್ನು ಪೋಲೀಸರು ಹಿಡಿಯುತ್ತಿದ್ದಾರೆ. ಏನು ಮುಸ್ಲಿಮನಲ್ಲಿ ಜೈಲಿನ ರೊಟ್ಟಿ ತಿನ್ನಬೇಕೆಂದು ಆಶೆ ಹುಟ್ಟಿದೆಯೆ ? ಹೇಗೆ ?

ದೇವೀದೀನನು ಒಂದು ಲಕ್ಕೋಟಿಯನ್ನು ರಮಾನಾಥನ ಕೈಯಲ್ಲಿತ್ತು ಹೇಳಿದನು— ಇಗೋ ತಮ್ಮಾ, ರೂಪಾಯಿಗಳು. ಲೆಕ್ಕ ಮಾಡಿಕೊ. ನೋಡು, ಈ ರೂಪಾಯಿಗಳನ್ನು ವಸೂಲ ಮಾಡಲು ಹೋಗಿದ್ದೆ. ಮನಸ್ಸು ಕೇಳದಿದ್ದರೆ ಇದರಲ್ಲರ್ಧ ತೆಗೆದುಕೊ.

ಮುದುಕಿಯು ಕಣ್ಣು ಹೊರಳಿಸಿಕೊಂಡು ಹೇಳಿದಳು — ಒಹೋ ! ನಿಮ್ಮ ಜತೆಯಲ್ಲಿ ಇವನನ್ನೂ ಎಳೆದುಕೊಂಡು ಹೋಗಬೇಕೆಂದು ಮಾಡಿರುವಿರಾ ? ನಿಮ್ಮ ರೂಪಾಯಿ ಬೆಂಕಿಗೆ ಎಸೆಯುತ್ತೀನೆ. ನಿನಗೆ ಈ ರೂಪಾಯಿ ಬೇಡ, ಮಗೂ ಬೇಕಿದ್ದರೆ ಎಷ್ಟು ಬೇಕೋ ಅಷ್ಟು ನನ್ನ ಹತ್ತಿರ ಕೇಳು ಈಗ ಹಣ ಕೊಟ್ಟು ಆಶೆ ಹುಟ್ಟಿಸಿರುತ್ತಾರೆಯೇನು ಈ ಪತ್ರಿಕೆಗಳವರು? ಚೆನ್ನಾಯಿತು. ಇವರ ರೂಪಾಯಿ ತೆಗೆದು ಬಿಸಾಡು. ಹೂಂ.

ರಮಾನಾಥನು ಎಲ್ಲ ವೃತ್ತಾಂತವನ್ನು ತಿಳಿಸಿದ ಮೇಲೆ ಮುದುಕಿಯ ಚಿತ್ತವು ಶಾಂತವಾಯಿತು. ಎರಿದ ಹುಬ್ಬು ಕೆಳಗಿಳಿಯಿತು. ಕಠೋರ ಮುದ್ದೆ ಕೋಮಲವಾಯಿತು. ಮೇಘಪಟವನ್ನು ಹರಿದೊಗೆದು ನೀಲಾಕಾಶವು ನಗತೊಡಗಿತ್ತು. ವಿನೋದಕೃಪಾಗಿ ಹೇಳಿದಳು — ಇದರಲ್ಲಿ ನನಗೇನು ತರುವಿ ಮಗೂ ?

ರಮಾನಾಥನು ಲಕ್ಕೋಟಿಯನ್ನೇ ಆಕೆಗೆ ನೀಡಿ ಹೇಳಿದನು— ಎಲ್ಲವೂ ನಿನ್ನವೇ, ರೂಪಾಯಿ ಹಿಡಕೊಂಡು ನಾನೇನು ಮಾಡಲಿ ?

‘ ಮನೆಗೆ ಕಳುಹಿಸಬಾರದೆ. ಬಂದು ಇಷ್ಟು ದಿನಗಳಾದರೂ ಏನೂ ಕಳು

ಹಿಸಲಿಲ್ಲ. ಅಲ್ಲವೆ? ’

‘ ಅಮ್ಮಾ, ನನ್ನ ಮನೆ ಇದೇ. ಬೇರಾವ ಮನೆಯೂ ನನಗಿಲ್ಲ. ’

ಮುದುಕಿಯ ಹೃದಯವು ಗದ್ಗದವಾಯಿತು. ಅವಳ ಹೃದಯ ಈ ಮಾತೃಭಕ್ತಿಯನ್ನು ಪಡೆಯಲು ಎಷ್ಟೋ ದಿನಗಳಿಂದ ಹಾತೊರೆಯುತ್ತಿತ್ತು! ಈ ಕೃಪಣ ಹೃದಯದಲ್ಲಿ ಎಷ್ಟು ಪ್ರೇಮವು ಸಂಚಿತವಾಗುತ್ತಿತ್ತೋ, ಅದಿಲ್ಲಾ ತಾಯಿಯ ಸ್ತನದಲ್ಲಿ ಕೂಡಿಕೊಳ್ಳುವ ಹಾಲಿನಂತೆ ಹೊರಬರಲು ಆತುರ ಗೊಂಡಿತು.

ಅವಳು ನೋಟುಗಳನ್ನು ಲೆಕ್ಕಮಾಡಿ ಹೇಳಿದಳು—ಸರಿ, ಇನ್ನು ಐವತ್ತು ನಾನು ಕೊಡುವೆ. ಅದರಿಂದ ಒಂದು ಚಿಕ್ಕ ಚಹದ ಅಂಗಡಿಯನ್ನು ತೆರೆ. ಬೆಳಿಗ್ಗೆ-ಸಂಜೆಗೆ ಎರಡೆರಡು ತಾಸು ಕುಳಿತಿಯಾದರೆ ದಿನಗಳೆವುದಕ್ಕೆ ಬೇಕಾದಷ್ಟು ಸಿಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಂಗಡಿಯ ಗಿರಾಕಿಗಳಲ್ಲಿ ಹೆಚ್ಚಿನವರು ನಿನ್ನಲ್ಲಿಯೇ ಚಹಾ ಕುಡಿದಿರಬಹುದು.

ದೇವೀದೀನನಂದನು — ಹಾಗಾದರೆ ನನ್ನ ಚಲಮಿನ ಖರ್ಚು ಚಾದ ಅಂಗಡಿಯಿಂದಲೇ ನಡೆಯುವುದು.

ಮುದುಕಿ ವಿಹಸಿತ ಪುಳಕಿತ ನೇತ್ರಗಳಿಂದ ಅವನನ್ನು ನೋಡುತ್ತಾ ಎಂದಳು—ಉಂ ಹುಂ, ಕಾಸು-ಕಾಸಿಗೆ ಲೆಕ್ಕ ತೆಗೆದುಕೊಳ್ಳುವೆ. ಹಾಗೆಲ್ಲ ಮಾಡಲಿಕ್ಕೆ ಬಿಡುತ್ತೇನೆಂದೆಣಿಸುವುದು ಬೇಡ.

ರಮಾನಾಥನು ತನ್ನ ಕೊಠಡಿಯನ್ನು ಸೇರಿದನು. ಅವನ ಮನಸ್ಸು ಬಹಳ ಪ್ರಸನ್ನವಾಗಿತ್ತು. ಇಂತಹ ಆನಂದ ಅವನ ಮನೆಯಲ್ಲಿಯೂ ಅವನಿಗೆ ಪ್ರಾಪ್ತವಾಗಿದ್ದಿಲ್ಲ. ಮನೆಯಲ್ಲಿ ಸ್ನೇಹ ಸಿಕ್ಕಿದರೆ ಅದು ಅವನ ಹಕ್ಕಿನದಾಗಿತ್ತು. ಇಲ್ಲಿ ಹಾಗಲ್ಲ. ಇದು ಆಕಾಶದಿಂದ ಸುರಿದ ಸ್ನೇಹ.

ಅವನು ಸ್ನಾನ ಮಾಡಿ, ತಿಲಕವಿಟ್ಟುಕೊಂಡು ಹೊರಟಾಗ ಮುದುಕಿ ಎಂದಳು— ಮಗೂ ನಿನ್ನ ಊಟವನ್ನು ನೀನೇ ತಯಾರಿಸುವುದೆಂದರೆ ಎಷ್ಟು ಪ್ರಯಾಸ? ನಮ್ಮ ನೆರೆಯಲ್ಲೇ ಒಬ್ಬಳು ಬಡ ಬ್ರಾಹ್ಮಣಿತಿ ಇದ್ದಾಳೆ. ಅವಳ ಹತ್ತಿರ ಹೇಳುವೆ, ಇನ್ನು ನಿನಗೆ ತೊಂದರೆ ಬೇಡ.

ಆ ವೃದ್ಧ ಕಣ್ಣುಗಳಿಂದ ಪ್ರಗಾಢ, ಅಖಂಡ ಮಾತೃತ್ವವು ಹೊಳೆಯುತ್ತಿತ್ತು. ಎಷ್ಟು ವಿಶುದ್ಧ! ಎಷ್ಟು ಪವಿತ್ರ! ಮೇಲು-ಕೀಳು, ಜಾತಿ ಮರ್ಯಾದೆಗಳ ವಿಚಾರವು ತನ್ನಷ್ಟಕ್ಕೆ ತೊಲಗಿ ಹೋಯಿತು. ಅವನಂದನು— ನೀನು

ನನ್ನ ತಾಯಿಯಾದ ಬಳಿಕ ನುಡಿ-ವೈಲಿಗೆಯ ವಿಚಾರವೇಕಮ್ಮಾ? ನೀನು ಮಾಡಿದ್ದನ್ನೇ ತಿನ್ನುವೆ.

ಮುದುಕಿ ನಾಲಿಗೆಯನ್ನು ಹಲ್ಲಿನಿಂದ ಕಚ್ಚಿ ಹೇಳಿದಳು— ಎಲ, ಎಲ ! ಇದೇನು ಹೇಳುತ್ತಿರುವೆ. ನೀನು ಬ್ರಾಹ್ಮಣನು, ನಾವು ಖಟಕರು! ಹೀಗೆಲ್ಲಾ ದರೂ ಉಂಟೆ ?

‘ನಾನು ನಿನ್ನ ಅಡುಗೆ ಮನೆಯಲ್ಲೇ ಉಣ್ಣುವೆ. ತಂದೆ-ತಾಯಿಗಳು ಖಟಕರಂತೆ ಮಗನು ಖಟಕನಲ್ಲವೆ ? ಯಾರ ಆತ್ಮವು ಪವಿತ್ರವಿರುತ್ತದೋ ಅವನೇ ಬ್ರಾಹ್ಮಣನು.’

‘ನಿನ್ನ ಮನೆಯವರೆಲ್ಲಾದರೂ ಕೇಳಿದರೆ ಏನನ್ನುವಿ ?’

‘ಯಾರು ಏನೆಂದುಕೊಳ್ಳುತ್ತಾರೆ ಎನ್ನುವುದರ ಚಿಂತೆ ನನಗಿಲ್ಲಮ್ಮಾ. ಮನುಷ್ಯನು ನೀಚನಾಗುವುದು ಪಾಪದಿಂದ, ಉಣಿಸು ತಿನ್ನಿಸಿದಿಲ್ಲ. ಪ್ರೇಮದಿಂದ ದೊರೆವ ಭೋಜನವು ಪರಮ ಪವಿತ್ರವು. ಅದನ್ನು ದೇವತೆಗಳೂ ಸ್ವೀಕರಿಸುತ್ತಾರೆ.’

ಮುದುಕಿಯ ಹೃದಯದಲ್ಲಿಯೂ ಜಾತಿಗೌರವದ ಭಾವವು ಉದಯವಾಯಿತು.

‘ಖಟಕರೆಂದರೆ ಅಂತಹ ನೀಚ ಜಾತಿಯವರಲ್ಲ.’ ನಾನು ಬ್ರಾಹ್ಮಣರ ಕೈಯಿಂದ ತಿನ್ನುವುದಿಲ್ಲ. ಮೀನು-ಮಾಂಸ ನಮ್ಮ ಹತ್ತಿರ ಬರಕೂಡದು. ಹಲಕೆಲವರು ಮರೆಯಲ್ಲಿ ಶರಾಬು ಕುಡಿಯುತ್ತಾರೆ. ಈ ದುಶ್ಚಟ ಯಾರನ್ನೂ ಬಿಟ್ಟದ್ದಲ್ಲ. ಎಂತೆಂತಹ ದೊಡ್ಡ ದೊಡ್ಡ ತಿಲಕಧಾರಿಗಳೂ ಗಟಗಟ ಕುಡಿದು ಬಿಡುತ್ತಾರೆ. ಅದಿರಲಿ,ನಿನಗೆ ನನ್ನ ಕೈಯಡಿ ರೊಟ್ಟಿ ರುಚಿಸಿತೆ ?

ರಮಾನಾಥನು ನಸುನಕ್ಕು ಹೇಳಿದನು— ಪ್ರೇಮದಿಂದ ಕೊಡುವ ರೊಟ್ಟಿಗಳಲ್ಲಿ ಅವ್ಯತವಿರುತ್ತದಮ್ಮಾ.

ಮುದುಕಿ ಅಲ್ಲಿಂದೆದ್ದಾಗ ಆಕೆಯ ಸೆರಗಿನಲ್ಲಿ ಆನಂದದ ನಿಧಿ ತುಂಬಿದಂತೆ ಕಂಡಿತು.

೨೩

ರಮಾನಾಥನು ಹೊರಟಂದಿನಿಂದ ರತನಳಿಗೆ ಜಾಲಪಳ ವಿಷಯ ಚಿಂತೆ ಗಿಟ್ಟುಕೊಂಡಿತ್ತು. ಯಾವುದಾದರೊಂದು ನೆವದಿಂದ ಆಕೆಗೆ ನೆನಪಾಗಬೇಕೆಂದು

ಬಯಸುತ್ತಿದ್ದಳು. ಜಾಲಪಳಿಗೆ ಅದು ತಿಳಿಯಬಾರದೆಂಬುದೂ ಆಕೆಯ ಬಯಕೆಯಾಗಿತ್ತು. ಜಾಲಪಳ ಕಣ್ಣೀರನ್ನು ಕಂಡು ಆಕೆಯ ಹೃದಯವು ತಳಮಳಿಸುತ್ತಿತ್ತು. ತನ್ನ ಮನೆಯ ಕತ್ತಲನ್ನು ನೀಗಿಕೊಳ್ಳಲೆಂದು ಅವಳು ಜಾಲಪಳಲ್ಲಿಗೆ ಹೋಗಿ ಬರುತ್ತಿದ್ದಳು. ಈಗ ಅಲ್ಲಿಯೂ ಅದೇ ಗತಿಯಾಯಿತು. ಅವಳ ಸ್ವಂತ ಜೀವನವು ವ್ರತದ ವೇದಿಯಲ್ಲರ್ಪಿತವಾಗಿತ್ತು. ತನುಮನಗಳಿಂದ ಅವಳು ವ್ರತಪಾಲನೆ ಮಾಡಲೆಳಸುತ್ತಿದ್ದಳು; ಆದರೆ ಸರಿತೆಯೊಳಗಿರುವಂತಹ ಪ್ರವಾಹವು, ತರಂಗವು, ನಾದವು, ಶಿವಲಿಂಗದ ಮೇಲಿರಿಸಿದ ಕಲಶದಲ್ಲಿರುವುದೇನು? ಶಿವನ ಮಸ್ತಕವನ್ನು ತಣ್ಣಗಿರಿಸುವುದೇ ಅದರ ಕೆಲಸ. ಆದರೆ ಸರಿತೆಯ ಪ್ರವಾಹ, ತರಂಗನಾದಗಳು ಅದರೊಳಗಿಂದ ಪೂರಾ ಲೋಪವಾಗಿವೆ ಎಂದು ಅರ್ಥವಲ್ಲ.

ನಗರದ ಪುತಿಸ್ಥಿತ ಸಂಪನ್ನ ಮನೆಗಳೊಡನೆ ರತನಳಿಗೆ ಪರಿಚಯವಿದ್ದಿಲ್ಲವೆಂತಲ್ಲ; ಆದರೆ ಪುತಿಸ್ಥಿ ಇದ್ದಲ್ಲಿ ಮನೋರಂಜನೆಯಿತ್ತು, ತೋರಿಕೆಯಿತ್ತು, ಈರ್ಷ್ಯ ಇತ್ತು, ನಿಂದೆ ಇತ್ತು. ಕ್ಲಬ್ಬಿನ ಸಂಸರ್ಗವೂ ಅವಳಿಗೆ ಬೇಡವಾಗಿತ್ತು. ಅಲ್ಲಿ ವಿನೋದ ಮತ್ತು ಕ್ರೀಡೆಗಳಿರುತ್ತಿದ್ದರೂ, ಜತೆಗೆ ಪುರುಷರ ಆತುರ ನೇತ್ರಗಳೂ, ಉನ್ನತ ಶಬ್ದಗಳೂ ತುಂಬಿರುತ್ತಿದ್ದವು. ಜಾಲಪಳ ಮನೆಯಲ್ಲಿ ಆ ಆಡಂಬರ, ಆ ಸಿರಿವಂತಿಕೆಗಳಿಲ್ಲವಾದರೆ ಆ ತೋರಿಕೆ, ಆ ಈರ್ಷ್ಯಗಳೂ ಇರಲಿಲ್ಲ. ಜೀವನವೆಂಬ ಪೇಟೆಯಲ್ಲಿ ಬೇರೆಲ್ಲ ಅಂಗಡಿಕಾರರ ಕುಟಿಲತೆಗೆ ಹೇವರಿಸಿ ರತನಳು ಈ ಚಿಕ್ಕ ಅಂಗಡಿಯನ್ನು ಆಶ್ರಯಿಸಿದ್ದಳು; ಆದರೆ ಇದೂ ಮುರಿದು ಬಿತ್ತು. ಜಾಲಪಳ ಮನಸ್ಸನ್ನು ಆನಂದಪಡಿಸುವುದಕ್ಕೆ ಅವಳು ದಿನಾಲೂ ಏನಿಲ್ಲೆಂದು ವಸ್ತುವನ್ನು ತರುವಳು. ಈಗೀಗ ಅವಳು ರಾಮೇಶ್ವರಿಯ ಹತ್ತಿರವೂ ಹರಟೆಗೆ ಕೂಡುತ್ತಿದ್ದಳು. ಗೋಪಿ-ವಿಶ್ವಂಭರರನ್ನು ತನ್ನ ಮೋಟಾರಿನಲ್ಲಿ ಕುಳ್ಳಿರಿಸಿ ಅಡ್ಡಾಡಲು ಕರಕೊಂಡು ಹೋಗುತ್ತಿದ್ದಳು. ಅವರೂ ಅವಳ ಬಂಗಲೆಗೆ ಹೋಗಿ ಆಡುತ್ತಿದ್ದರು. ವಕೀಲರಿಗಾದರೂ ರಮಾನಾಥನ ಮನೆಯವರ ಮೇಲೆ ಒಂದು ರೀತಿಯ ಆತ್ಮೀಯತೆಯುಂಟಾಗಿತ್ತು.

ಒಂದು ದಿನ ರತನಳು ಬಂದಾಗ ಅವಳ ಮುಖವು ಇಳಿದುಹೋಗಿತ್ತು. ಕಣ್ಣು ಭಾರವಾಗಿತ್ತು. ಜಾಲಪಳು ಕೇಳಿದಳು— ಏನು, ಮೈ ಚೆನಾಗಿಲ್ಲವೆ? ರತನಳು ಕುಂಠಿತ ಸ್ವರದಲ್ಲಿ ಹೇಳಿದಳು—ಹಾಂ, ಹಾಂ, ಮೈಗೆನಾಗಿದೆ, ಚೆನ್ನಾಗಿದೆ. ಆದರೆ ರಾತ್ರಿಯಿಡೀ ನಿದ್ರೆ ಇರಲಿಲ್ಲ. ಚಳಿಗೆ ಅವರ ಕೆಮ್ಮು

ಹೆಚ್ಚುತ್ತಿದೆ. ರಾತ್ರಿ ಸಾಲುಗಟ್ಟಿ ಬರತೊಡಗಿತೆಂದರೆ, ಅದರ ಕಷ್ಟ ದೇವರಿಗೇ ಗೊತ್ತು. ಕಲಕತ್ತೆಯಲ್ಲಿ ಹೆಸರಾಂತ ಒಬ್ಬರು ವೈದ್ಯರ ಬಳಿ ಚಿಕಿತ್ಸೆಗೆ ಹೋಗುವ ರಂತೆ. ನಾನು ಸಂಗಡ ಬರುವೆನೆಂದು ಹೇಳಿದೆ. ಬೇಡ ಬೇಡವೆಂದರು. ಅದರಿ ನೋಡು ಅಲ್ಲಿ ಮಾತಾಡುವುದಕ್ಕೆ ಯಾರೂ ಇಲ್ಲದಿದ್ದರೆ ಹೇಗೆ? ನನಗೆ ಕಲಕತ್ತೆಯ ಹವೆ ಹಿಡಿಸುವುದಿಲ್ಲವೇನೋ ಹೌದು. ಸುಖದ ಮೊಗವನ್ನು ಕಾಣುವುದೇ? ತಂಗೀ, ಒಮ್ಮೊಮ್ಮೆ ವಿಷಕುಡಿದುಬಿಟ್ಟು, ಶಾಂತಿಯನೊಪ್ಪು ಗೊಳುವೆನೆಂದು ತೋರುವುದು. ವಿಧಾತನಿಂದ ನನ್ನ ಇಷ್ಟು ಸೌಭಾಗ್ಯವನ್ನೂ ನೋಡಲಾಗುವುದಿಲ್ಲವೆ? ನನ್ನ ಸರ್ವಸ್ವವನ್ನು ಕೊಂಡಾದರೂ ಚಿಂತಿಲ್ಲ, ಯಾರಾದರೂ ಒಮ್ಮೆ ಅವರ ರೋಗವನ್ನು ವಾಸಿ ಮಾಡಿದರೆ, ನನ್ನ ಬಯಕೆ ಸಿದ್ಧಿಸಿದಂತೆ.

ಜಾಲಪಳು ಸಾಶಂಕಳಾಗಿ ಎಂದಳು— ಇಲ್ಲಿ ಯಾರಿಗಾದರೂ ತೋರಿ ಸಿಲ್ಲವೆ?

ರತನ— ಇಲ್ಲಿಯವರೆಲ್ಲ ಆಯಿತು.

ಜಾಲಪ— ಹಾಗಾದರೆ ಎಂದು ಬರುವೆ?

‘ಯಾವುದೂ ನಿಶ್ಚಯವಿಲ್ಲ. ಅವರ ಮೇಲೆ ಹೊಂದಿಕೊಂಡಿದೆ. ಒಂದು ವಾರದಲ್ಲಿ ಬಂದರೂ ಬರಬಹುದು, ಎರಡು ತಿಂಗಳು ಹಿಡಿಯಲೂಬಹುದು. ಹೇಗೆ ನಿರ್ಧರಿಸುವುದು? ಅಂತೂ ಈ ರೋಗದ ಮೂಲವಳಿಯದೆ ಬರುವುದಿಲ್ಲವೆಂದು ಮಾಡಿದ್ದೇನೆ.’

ವಿಧಿಯು ಆಗಸದಲ್ಲಿ ಕೂತು ನಗುತ್ತಿತ್ತು! ಜಾಲಪಳು ಮನಸ್ಸಿನೊಳಗೆ ನಸುನಕ್ಕಳು. ತಾರುಣ್ಯದಲ್ಲಿ ಗುಣವಾಗದ ರೋಗವು, ಈ ಮುಷ್ಟಿನಲ್ಲಿ ವಾಸಿ ಯಾಗುವುದಿದೆಯೆ?

‘ದೇವರು ಇಚ್ಛಿಸಿದರೆ ಅಲ್ಲಿಂದ ಬೇಗನೇ ಗುಣಹೊಂದಿ ಬರುವಿ, ತಂಗಿ’ ಎಂದಳು ಜಾಲಪಳು.’

‘ನೀನೂ ಬರುವುದಾದರೆ ತುಂಬ ಸಂತೋಷ.’

‘ಇಲ್ಲ ನಾನು ಬರಲಾರೆ. ನನ್ನ ಸಲುವಾಗಿ ನೀನೇ ಅಲ್ಲಿ ಸ್ವಲ್ಪ ಶೋಧ ಮಾಡುವಿಯಂತೆ. ಎಲ್ಲಾದರೂ ಪತ್ತೆಯಾದರೆ ಕೂಡಲೇ ನನಗೆ ತಿಳಿಸಿಬಿಡು.’

‘ಅದು ನೀನು ಹೇಳಬೇಕಾಗಿಲ್ಲ, ಜಾಲಪಾ.’

‘ ನನಗೆ ಗೊತ್ತು ಪತ್ರ ಬರೆಯುವಿಯಲ್ಲವೆ ? ’

‘ ಹಾಂ, ಖಂಡಿತವಾಗಿಯೂ. ದಿನ ಬಿಟ್ಟು ದಿನ ಬರೆಯುತ್ತಿರುವೆ. ನೀನು ಉತ್ತರಿಸಬೇಕು. ’

ಜಾಲಪಳು ಎಲೆ ಹಚ್ಚುತ್ತಿದ್ದಾಗ ರತನಳು ಅವಳ ಮುಖವನ್ನೇ ಎಸೆಯಿಕ್ಕದೇ ನೋಡಿದಳು. ಜಾಲಪಳು ಅವಳ ಮನಸ್ಸಿನ ಭಾವವನ್ನರಿತು ಕೇಳಿದಳು— ಅಕ್ಕಾ, ಏನು ಯೋಚಿಸುತ್ತೀಯೆ ?

‘ ಏನೂ ಇಲ್ಲ. ನನ್ನ ಹತ್ತಿರ ಕೆಲವು ರೂಪಾಯಿಗಳಿವೆ. ಅವನ್ನು ನೀನಿಟ್ಟುಕೊ, ನನ್ನೊಡನಿದ್ದರೆ ಖರ್ಚಾಗುತ್ತವೆ. ’

‘ ನಾನು ಖರ್ಚು ಮಾಡಿದರೆ ? ’

‘ ಅವು ನಿನ್ನವೇ ಅಲ್ಲವೇ ತಂಗೀ ? ಬೇರೆಯವರದಲ್ಲವಷ್ಟೆ ? ’

ಜಾಲಪಳು ವಿಚಾರಮಗ್ನಳಾಗಿ ನೆಲವನ್ನು ನೋಡುವುದಕ್ಕೆ ತೊಡಗಿದಳು. ರತನಳಿಂದಳು— ನೀನು ಉತ್ತರಿಸುವುದಿಲ್ಲವೇಕೆ ? ನೀನೇಕೆ ಹೀಗೆ ನನ್ನಿಂದ ದೂರವಿರಲು ಯತ್ನಿಸುವಿಯೋ ನನಗರಿಯದು. ನನ್ನ ನಿನ್ನೊಳಗೆ ಯಾವ ತರದ ಭೇದವೂ ಇರಬಾರದೆಂದು ನನ್ನ ಬಯಕೆ. ನೀನು ಒಂದೈವತ್ತು-ನೂರು ರೂಪಾಯಿಗಳನ್ನು ವೆಚ್ಚ ಮಾಡಿದಿಯೆಂದೇ ಇಟ್ಟುಕೊಳ್ಳುವ, ಏನಾಯಿತು ? ಅಕ್ಕ-ತಂಗಿಯರೊಳಗೆ ಕಾಸು-ಕಾಸಿಗೂ ಲೆಕ್ಕವಿರುವುದುಂಟೆ ?

ಜಾಲಪಳು ಗಂಭೀರಳಾಗಿ ಎಂವಳು— ‘ ನಾನು ಏನಾದರೂ ಹೇಳಿದರೆ ನೀನು ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲವಷ್ಟೆ ? ’

‘ ಕೆಟ್ಟುದೆನಿಸುವ ಮಾತಾದರೆ ಖಂಡಿತಕ್ಕೂ ನನಗೆ ನೋವಾಗುವದು. ’

‘ ನಾನು ನಿನ್ನ ಹೃದಯಕ್ಕೆ ನೋವನ್ನುಂಟುಮಾಡಲೆಂದು ಹೇಳುತ್ತಿಲ್ಲ. ನಿನಗೆ ಕೆಟ್ಟುದೆನಿಸಿದರೂ ಅನಿಸಬಹುದು. ನಿನ್ನ ಮನಸ್ಸಿನಲ್ಲಿ ಯೋಚಿಸಿ ಹೇಳು, ನಿನ್ನ ಈ ಭಗಿನಿತ್ವದಲ್ಲಿ ದಯೆಯ ಭಾವವು ಬೆರೆತಿದೆಯೇ ಇಲ್ಲವೆ ? ನೀನು ನನ್ನ ಬಡತನದ ಮೇಲೆ ಕರುಣಿಸಿ..... ’

ರತನಳು ಹಾಂ ತನ್ನೆರಡು ಕೈಗಳಿಂದಲೂ ಜಾಲಪಳ ಬಾಯಿಯನ್ನು ಮುಚ್ಚಿ ಹೇಳಿದಳು— ಸರಿ, ಇನ್ನು ಸಾಕು ಮಾಡು. ನೀನು ಏನು ಬೇಕಾದರೂ ಎಣಿಸು. ನನ್ನ ಮನಸ್ಸಿನಲ್ಲಿ ಅಂತಹ ಭಾವನೆ ಇದು ವರೆಗೆ ಮೂಡಲಿಲ್ಲ. ನನಗೆ ಹೆಸಿವಾದರೆ ನಾನು ನಿನ್ನಂಕೋಚಳಾಗಿ ನಿನ್ನೊಡನೆ ನನಗೆ ತಿನ್ನಲು ಕೊಡೆಂದು ಬೇಡುವೆ.

ಜಾಲಪಳು ನಿರ್ಮಲತೆಯಿಂದ ಹೇಳಿದಳು— ಈಗ ಹೀಗೆ ಹೇಳಬಲ್ಲೆ. ಏಕೆಂದರೆ ಇನ್ನೊಮ್ಮೆ ನನಗೆ ರೊಟ್ಟಿಯ ಬದಲು ಹಣ್ಣು ತಿನ್ನಿಸಬಲ್ಲೆಯೆಂದು ನಿನಗೆ ನಿರ್ಧಾರವಾಗಿ ಗೊತ್ತಿದೆ. ಆದರೆ (ದೇವರು ಹೀಗೆ ಮಾಡದಿರಲಿ) ನಿನ್ನ ಮನೆಯಲ್ಲಿ ರೊಟ್ಟಿಯ ತುಣುಕೆಲ್ಲದಾಗುವಂತಹ ಕಾಲ ಬಂದಾಗ ನೀನು ನಿಸ್ಸಂಕೋಚಳಾಗಿರಬಲ್ಲೆಯೆಂದು ನಾನು ನಂಬಲಾರೆ.

ರತನಳು ದೃಢತೆಯಿಂದ ಎಂದಳು— ಆ ದಶೆಯಲ್ಲಿಯೂ ನಿನ್ನನ್ನು ಬೇಡುವುದಕ್ಕೆ ನನಗೆ ಸಂಕೋಚವಾಗದು. ಗೆಳೆತನವು ಪರಿಸ್ಥಿತಿಯ ವಿಚಾರ ಮಾಡುವುದಿಲ್ಲ. ಆದರೆ ಇಂತಹ ವಿಚಾರವಿದ್ದಲ್ಲಿ ಮೈತ್ರಿ ಇಲ್ಲವೆಂದು ತಿಳಿ. ಹೀಗೆ ಮಾತುಗಳನ್ನಾಡಿ ನೀನು ನನ್ನ ಮುಖದಲ್ಲಿಯೇ ಬಾಗಿಲು ಮುಚ್ಚುತ್ತಿರುವೆ. ನಿನ್ನ ಸಂಗಡ ಜೀವನದ ದಿನಗಳನ್ನು ಸುಗಮವಾಗಿ ಕಳೆವೆನೆಂದು ನಾನು ಬಗೆದಿದ್ದೆ. ಆದರೆ ನೀನು ಈಗಿನಿಂದಲೇ ಎಚ್ಚರಿಸುತ್ತಿರುವೆ. ನಿರ್ಭಾಗ್ಯರಿಗೆ ಪ್ರೇಮಭಿಕ್ಷೆಯೂ ದೊರೆಯುವುದಿಲ್ಲ.

ಇದನ್ನು ಹೇಳಹೇಳುತ್ತ ರತನಳ ಕಣ್ಣು ನೀರಿನಿಂದ ತುಂಬಿತು. ಜಾಲಪಳು ತನ್ನನ್ನು ದುಃಖಿನಿಯೆಂದು ತಿಳಿದು ನಿರ್ಭಯ ಸತ್ಯವನ್ನಾಡುವ ಸ್ವಾಧೀನತೆಯ ಪೂರ್ಣ ಉಪಯೋಗ ಮಾಡಿಕೊಳ್ಳುತ್ತಿದ್ದಳು. ಆದರೆ ರತನಳ ಮನೋವ್ಯಥೆಯು ಅವಳ ಮನೋವ್ಯಥೆಗಿಂತ ಎಷ್ಟೋ ಹೆಚ್ಚು ವಿದಾರಕವಾಗಿತ್ತು. ಜಾಲಪಳ ಪತಿ ಇನ್ನೂ ಯುವಕನು. ಅವನು ಹಿಂದೆ ಬಂದೊಡನೆ ಅವಳ ಆಶೆಯ ಸೂರ್ಯನು ಮರಳಿ ಉದಯಿಸುವನು; ಅವಳ ಇಚ್ಛಾವೃಕ್ಷವು ಮರಳಿ ಚಿಗುರುವುದು. ಭವಿಷ್ಯವು ತನ್ನೆಲ್ಲ ಆಶೆ-ಆಕಾಂಕ್ಷೆಗಳನ್ನು ಜತೆಗೂಡಿಸಿಕೊಂಡು ಅವಳ ಮುಂದೆ ನಿಂತಿತ್ತು—ವಿಶಾಲ, ಉಜ್ವಲ, ರಮಣೀಯ! ರತನಳ ಭವಿಷ್ಯವೇನು? ಏನೂ ಇಲ್ಲ, ಶೂನ್ಯಾಂಧಕಾರವದು!

ಜಾಲಪಳು ಕಣ್ಣೊರಿಸಿಕೊಂಡು ಎದ್ದು ನಿಂತಳು. ' ಕಾಗದಗಳಿಗೆ ಉತ್ತರ ಬರೆಯಲು ಮರೆಯಬೇಡ. ರೂಪಾಯಿಗಳನ್ನಿಲ್ಲಿ ಕೊಡು ' ಎಂದಳು.

ರತನಳು ' ಪರ್ಸಿ 'ನಿಂದ ನೋಟಿನ ಕಟ್ಟುಗಳನ್ನು ತೆಗೆದು ಜಾಲಪಳ ಮುಂದಿಟ್ಟಳು. ಆದರೆ ಮುಖದಲ್ಲಿ ಪ್ರಸನ್ನತೆಯಿದ್ದಿಲ್ಲ. ಜಾಲಪಳು ಸರಳ ಭಾವದಿಂದ ಕೇಳಿದಳು— ಏನು ಮನಸ್ಸಿಗೆ ನೋವಾಯಿತೆ, ಅಕ್ಕಾ?

ರತನಳು ರುಷ್ಕಸ್ವರದಿಂದ ಎಂದಳು— ನೋವಾದರೆ ನಿನಗೇನು?

ಜಾಲಪಳು ಅವಳ ಹೆಗಲ ಮೇಲೆ ಕೈ ಹಾಕಿದಳು. ಅನುರಾಗದಿಂದ

ಆಕೆಯ ಹೃದಯ ಗದ್ದದವಾಯಿತು. ರತನಕೊಡನೆ ಇಷ್ಟು ಪ್ರೇಮ ಅವಳಿಗೆ ಹಿಂದೆಂದೂ ಉಂಟಾಗಿರಲಿಲ್ಲ. ಇದುವರೆಗೆ ಅವಳು ರತನಳನ್ನು ಕಂಡು ಈರ್ಷಿಸುತ್ತಿದ್ದಳು. ಇಂದು ಅವಳಿಗೆ ರತನಳ ನಿಜವಾದ ರೂಪವೇನೆಂಬುದು ತಿಳಿಯಿತು.

ಹೌದು, ಇವಳು ನಿಜವಾಗಿಯೂ ಅಭಾಗಿನಿ, ನನಗಿಂತ ಹೆಚ್ಚಿನ ಅಭಾಗಿನಿ!

ಒಂದು ಕ್ಷಣದಲ್ಲಿ ರತನಳು ಕಣ್ಣಿನಲ್ಲಿ ಬಾಷ್ಪ ಮತ್ತು ಹಾಸ್ಯಗಳನ್ನು ತುಂಬಿಕೊಂಡು ಜಾಲಪಳಲ್ಲಿಂದ ಬೀಳ್ಕೊಂಡಳು.

೨೭

ಕಲ್ಕತ್ತೆಯಲ್ಲಿ ಎಲ್ಲಿ ನಿಲ್ಲಬೇಕೆಂದು ವಕೀಲರು ಮೊದಲೇ ನಿಶ್ಚಯಿಸಿದ್ದರು. ಶಹರಿಗಿಂತ ತುಸು ದೂರದಲ್ಲಿದ್ದು, ಪೇಟೆಯ ಜನರು ಗಾಳಿ ತಿನ್ನುವುದಕ್ಕೆ ಬರುವ ಪ್ರದೇಶದಲ್ಲಿತ್ತು ಅವರ ಬಂಗಲೆ. ರತನಳು ಅಡುಗೆಯವನನ್ನೂ, ಪೀಮಲ ನನ್ನೂ ಸಂಗಡ ಕರೆತಂದಿದ್ದಳು; ಇಬ್ಬರೂ ಹಳೆಯ ಸೇವಕರು. ಹೀಗೆ ಎಲ್ಲಾ ಅಚ್ಚುಕಟ್ಟಾಗಿದ್ದರೂ ರತನಳಿಗೆ ಆ ಸ್ಥಳ ಒಗ್ಗುತ್ತಿರಲಿಲ್ಲ. ರೋಗಿಗಳ ಜತೆಯಲ್ಲಿರುವವರೂ ರೋಗಿಗಳಾಗುತ್ತಾರೆ. ಬೇಸರದಲ್ಲಿರುವವರಿಗೆ ಸ್ವರ್ಗವೂ ಉದಾಸವಾಗಿ ಕಂಡೀತು.

ಪ್ರಯಾಗದಿಂದ ಬಂದ ಮೂರು ದಿನಗಳ ವರೆಗೆ ರೋಗ ಸ್ವಲ್ಪ ಹೆಚ್ಚಿತು. ಕೂಡಲೇ ಔಷಧ ಸೇವನೆಗೆ ತೊಡಗಿದ್ದರಿಂದ ಇಳಿಮುಖವಾಗಹತ್ತಿತು. ರತನಳು ಬೆಳಗಿನಿಂದ ನಟ್ಟಿರುಳ ತನಕ ಅವರ ಸನಿಯದಲ್ಲೇ ಕುರ್ಚಿ ಹಾಕಿಕೊಂಡು ಕುಳಿರುತ್ತಿದ್ದಳು. ಅವಳಿಗೆ ಧೈರ್ಯ ಕೊಡುವದರ ಸಲುವಾಗಿ ವಕೀಲರು ತನ್ನ ನಿಜಸ್ಥಿತಿಯನ್ನು ಮರೆಯಿಸುತ್ತಿದ್ದರು. ಅವಳು 'ಇಂದು ಹೇಗಿದೆ?' ಎಂದು ಕೇಳಿದರೆ 'ಹೋ, ಇವೊತ್ತು ನಿನ್ನಿಗಿಂತ ನೆಟ್ಟಿದೆ' ಎನ್ನುವರು. ಇಡಿ ರಾತ್ರಿ ಹಾಸುಗೆಯಲ್ಲಿ ಹೊರಳುತ್ತಾ ಬೆಳಗು ಮಾಡಿದರೂ, ಅವಳು 'ರಾತ್ರಿ ನಿದ್ರೆ ಹೇಗಿತ್ತು?' ಎಂದು ಕೇಳಿದಾಗ 'ಹೌದು, ಚೆನ್ನಾಗಿ ನಿದ್ರೆ ಬಂತಪ್ಪಾ!' ಎನ್ನುವರು. ಈಗ ಇವರು ಗುಣಹೊಂದುತ್ತಿದ್ದಾರೆಂದು ರತನಳು ತಿಳಿಯುವಳು. ಕವಿರಾಜ(ವೈದ್ಯ)ರೊಡನೆಯೂ ಹೀಗೆಯೆ ಪ್ರಸ್ತಾವಿಸುವಳು. ಅವರಿಗೆ ಆನಂದವಾಗುವುದು.

ಒಂದು ದಿನ ವಕೀಲಸಾಹೇಬರು ರತನಳೊಡನೆಂದರು— ನಾನು ಹುಶಾ ರಾದ ಬಳಿಕ ನಿನಗೆ ಮದ್ದು ಮಾಡಬೇಕಾಗಿ ಬಂದಿತೆ ಎಂದು ನನಗೆ ಭಯವಾಗುತ್ತಿದೆ.

‘ ಇದಕ್ಕಿಂತ ಒಳ್ಳೆಯ ಸಂಗತಿ ಇನ್ನಾವುದಿದ್ದೀತು ? ನಿಮ್ಮ ರೋಗವನ್ನು ನನಗೆ ಕೊಡೆಂದು ದೇವರನ್ನು ಪ್ರಾರ್ಥಿಸುತ್ತಲಿದ್ದೇನೆ. ’

‘ ಸಂಜೆಗೆ ಸ್ವಲ್ಪ ಅಡ್ಡಾಡಿಕೊಂಡು ಬಾ. ರೋಗಿಷ್ಟುಳಾಗಬೇಕೆಂದು ಮನ ಸ್ಪಿದ್ದರೂ ನಾನು ಎದ್ದಮೇಲೆ ಆದರೆ ಸರಿ. ಎಲ್ಲಾದರೂ ಆ ರಮಾನಾಥನ ಪತ್ನಿ ಸಿಗುವುದೋ ಎಂದು ಕೂಡ ನೋಡುತ್ತಿರು. ’

ರತನಳಿಗೆ ತಾನು ಜಾಲಸಳಿಗೆ ವಚನ ಕೊಟ್ಟುದರ ಅರಿವಾದುದು ಈಗಲೇ. ಪತಿವೇವನ ಶುಶ್ರೂಷೆಯ ಭರದಲ್ಲಿ ಆ ವಿಷಯ ಮರೆತೇ ಹೋಗಿತ್ತು. ವಕೀಲರು ಸಾಗ್ರಹವಾಗಿ ಎಂದರು— ಹೋಗು ಈ ಹೊತ್ತೇ ಹೊರಡು, ಈ ಈ ಹೊತ್ತಿಂದೇನು, ಇನ್ನು ಮುಂದೆ ನಿತ್ಯವೂ ಹೋಗುತ್ತಿರು.

ರತನಳು ಚಿಂತಿತಳಾಗಿ ಎಂದಳು— ಆದರೆ ಚಿಂತೆ ಇದ್ದೇ ಇರುವುದು.

ವಕೀಲರು ನಗುತ್ತಾ ಹೇಳಿದರು— ನನ್ನ ಚಿಂತೆಯೇ ? ನಾನು ಸುಧಾರಿ ಸುತ್ತಿದ್ದೇನೆ.

ರತನಳು ಸಂದಿಗ್ಧ ಭಾವದಿಂದ ಹೇಳಿದಳು— ಒಳ್ಳೆಯದು ; ಹೋಗಿ ಬರುವೆ.

ರತನಳಿಗೆ ನಿನ್ನೆಯಿಂದ ಪತಿಯ ವಿಷಯದಲ್ಲಿ ಸಂಶಯ ಹುಟ್ಟಿತ್ತು. ಇವರು ಸ್ವಸ್ಥವಾಗುತ್ತಿರುವ ಪಕ್ಷಕ್ಕೆ ಮುಖವೇಕೆ ದಿನದಿಂದ ದಿನಕ್ಕೆ ಕಳೆಗುಂದು ತ್ತಿದೆ ? ಕಣ್ಣೀಕೆ ಯಾವಾಗಲೂ ಮುಚ್ಚಿರುತ್ತಿದೆ ? ದೇಹವೇಕೆ ಕ್ಷೀಣಿಸುತ್ತಿದೆ ? ಅವಳಿಗೆ ಕವಿರಾಜರ ಮದ್ದಿನ ಮೇಲೆ ನಂಬುಗೆ ತೊಲಗಿಹೋಯಿತು.

ರತನಳು ಹೋದ ಮೇಲೆ ವಕೀಲರು ಟೀಮಲನೊಡನೆಂದರು— ಟೀಮಲ್, ನನ್ನನ್ನು ಎದ್ದು ಕುಳ್ಳಿರಿಸು ನೋಡುವ. ಮಲಗಿ ಮಲಗಿ ಸಾಕಾಯಿತು. ಒಂದು ಲೋಟಿ ಚಹಾ ಮಾಡಿ ಕೊಡು. ಈ ಪಥ್ಯ ನನ್ನನ್ನು ಕೊಲ್ಲುತ್ತಿದೆ, ಕವಿರಾಜರ ಔಷಧದಿಂದ ಕಾಸಿನ ಉಪಯೋಗವಿಲ್ಲ. ನಿನಗೆ ಹೇಗೆ ಕಾಣುವುದು ?

ಟೀಮಲನು ವಕೀಲರನ್ನು ತಲೆಗಿಂಬಿನ ಸಹಾಯದಿಂದ ಕುಳ್ಳಿರಿಸಿ ಹೇಳಿದನು— ಬಾಬೂಜಿ, ನನಗದು ಮೊದಲೇ ಗೊತ್ತಾಗಿತ್ತು. ಆದರೆ ಅಮ್ಮಾವರ ಭಯದಿಂದ ಬಾಯಿ ಬಿಡಲಿಲ್ಲ.

ವಕೀಲರು ಕೆಲವು ಕ್ಷಣಗಳವರೆಗೆ ಸುಮ್ಮನಿದ್ದು ಮತ್ತೆಂದರು— ನಾನು ಸಾವಿಗಂಜುವುದಿಲ್ಲ, ಟೀಮಲ್ ; ಸ್ವಲ್ಪವೂ ಅಂಜುವುದಿಲ್ಲ. ನನಗೆ ಸ್ವರ್ಗ ನರಕಗಳ ಮೇಲೆ ಇಷ್ಟಾದರೂ ವಿಶ್ವಾಸವಿಲ್ಲ. ಆದರೆ ಸಾಯುವ ಇಚ್ಛೆ ಇಲ್ಲ. ಸತ್ತರೇನಾದೀತೆಂದು ಯೋಚಿಸುತ್ತಿರುವೆ.

ಟೀಮಲನೆಂದನು— ಬಾಬೂಜಿ, ಆ ಮಾತು ಬಿಡಿ, ನೋಡಿಕೊಳ್ಳುವ. ದೇವರ ದಯದಿಂದ ನಿಮಗೆ ಗುಣವಾಗುವುದು ಖಂಡಿತ. ಬೇರೆ ಡಾಕ್ಟರರನ್ನು ಕರೆತಂದರಾಗಬಹುದೆ? ನೀವೆಲ್ಲಾ ಇಂಗ್ಲೀಷ್ ಓದಿದವರು, ನಮ್ಮ ಮಾತು ಕೇಳುತ್ತೀರಾ? ನೀವು ಒಪ್ಪಿದರೆ ಒಪ್ಪಿ, ಇಲ್ಲವಾದರೆ ಬಿಡಿ. ನಾನಂತೂ ಒಬ್ಬ ಮಂತ್ರವಾದಿಯನ್ನು ಕರೆತರುವೆ. ಬಂಗಾಳದ ಮಂತ್ರವಾದಿಗಳೆಂದರೆ ಬಹಳ ಹೆಸರುವಾಸಿ.

ವಕೀಲರು ಮುಖ ತಿರುಗಿಸಿ ಬಿಟ್ಟರು. ಮಂತ್ರವಾದಿಗಳಿಗೂ ಅವರಿಗೂ ನೊಂದಲಿನಿಂದಲೂ ಎಣ್ಣೆ-ಸೀಗೆಯ ನಂಟು. ಆದರೆ ಈಗ ಟೀಮಲನ ಮಾತನ್ನು ವಿರೋಧಿಸುವಷ್ಟು ಶಕ್ತಿ ಇಲ್ಲದ್ದರಿಂದ ಮುಖ ತಿರುಗಿಸಿಬಿಟ್ಟರು, ತೀರಿತು.

ಅಡುಗೆಯವನು ಚಹಾ ತಂದನು. ವಕೀಲರು ಚಹದ ಬಟ್ಟಲನ್ನು ಕೈಧಿತನೇತ್ರಗಳಿಂದ ನೋಡಿ ಹೇಳಿದರು— ಬೇಡ. ಈಗ ಕುಡಿಯುವದಿಲ್ಲ. ಆಕೆಗೆ ಗೊತ್ತಾದರೆ ದುಃಖಪಡುವಳು.

ಒಂದು ನಾಲ್ಕು ವಾಕ್ಯ ಉಸುರುತ್ತಲೇ ವಕೀಲರ ತ್ರಾಣ ಕುಗ್ಗುತ್ತಿತ್ತು. ಮತ್ತೆ ಐದು ಮಿನಿಟು ಕಳೆದಮೇಲೆಯೇ ಸರಿ ಮಾತು ಹೊರಡುವುದು. ಅವರಿಗೆ ತಮ್ಮ ದಶೆಯ ಯಥಾರ್ಥ ಜ್ಞಾನವಾಗಿಬಿಟ್ಟಿರಬೇಕು. ಅವರ ಮುಖದ ಮೇಲೂ, ಬುದ್ಧಿಯ ಮೇಲೂ, ಮಸ್ತಿಷ್ಕದ ಮೇಲೂ ಸಾವಿನ ಕರಿನೆಳಲು ಬೀಳ ತೊಡಗಿತ್ತು. ಮನಸ್ಸಿನ ದೌರ್ಬಲ್ಯವು ತನ್ನ ಆವಸ್ಥೆಯನ್ನು ಇಷ್ಟು ರೇಳು ಕಾಣಿಸುತ್ತಿದೆ ಎಂಬುದೊಂದೇ ಅವರ ಆಸೆಯಾಗಿತ್ತು. ಉಸಿರುಗಟ್ಟಿದಂತಾಗುತ್ತಿತ್ತು. ಭೀಷಣ ಪ್ರಾಣವೇದನೆಯಾಗುತ್ತಿತ್ತು.

ಮುಂದಿನ ಉದ್ಯಾನದಲ್ಲಿ ಚಂದ್ರನು ಇಬ್ಬನಿಯ ಹೊದಿಕೆಯನ್ನು ಹಾಕಿ ಕೊಂಡು, ನೆಲದಲ್ಲಿ ಬಿದ್ದು ಬಿಕ್ಕುತ್ತಿದ್ದನು. ಹೂವುಗಳೂ, ಪೊದರುಗಳೂ ಮಲಿನ ಮುಖದಿಂದ, ತಲೆತಗ್ಗಿಸಿ, ಆಶೆ ಮತ್ತು ಭಯಗಳಿಂದ ಏಕಲವಾಗಿ ತಿಂಗಳನ ವಕ್ಷದ ಮೇಲೆ ಕೈಯಾಡಿಸುವಂತೆಯೂ, ಅವನ ಶೀತಲ ದೇಹವನ್ನು ಸ್ಪರ್ಶಿಸುತ್ತಿರುವಂತೆಯೂ, ಎರಡು ತೊಟ್ಟು ಕಣ್ಣೀರನ್ನು ಹರಿಯಿಸಿ ಮರಳಿ

ಅದೇ ತೆರನಾಗಿ ನೋಡಹತ್ತುವಂತೆಯೂ ಭಾಸವಾಗುತ್ತಿತ್ತು.

ಫಕ್ಕನೆ ವಕೀಲರ ಕಣ್ಣು ತೆರೆಯಿತು. ಎರಡೂ ಕಣ್ಣುಳೆಡೆಗಳಲ್ಲಿ ಕಣ್ಣೀರಿನ ಎರಡು ಹನಿಗಳು ನಿಂತಿದ್ದವು.

ಕ್ಷೀಣಸ್ವರದಲ್ಲೆಂದರು— ಟೀಮಲ್! ಸಿದ್ಧ ಬಂದಿದ್ದನೆ?

ತನ್ನ ಪ್ರಶ್ನೆಗೆ ತಾನೇ ಲಜ್ಜೆಪಟ್ಟುಕೊಂಡು ನಸುನಕ್ಕು ಹೇಳಿದರು— ಸಿದ್ಧ ಬಂದ ಹಾಗೆ ಅನುಭವವಾಯಿತು.

ಮತ್ತೆ ನಿಟ್ಟುಸಿರಿಟ್ಟು ಕಣ್ಣು ಮುಚ್ಚಿಕೊಂಡರು. ಕಣ್ಣಿನ ಮುಂದೆ ಯಾವನದಲ್ಲೇ ತೀರಿ ಹೋದ ಆ ಸಿಂಧುವಿನ ಬಾಲ್ಯ ಚಿತ್ರಗಳು ಒಂದೊಂದಾಗಿ ಉರುಳತೊಡಗಿದವು. ಎಂತಹ ಸ್ವಪ್ನ ಚಿತ್ರಗಳು! ಎಷ್ಟು ಸಜೀವ!

ಕೆಲವು ಮಿನಿಟುಗಳ ನಂತರ ಕಣ್ಣು ತೆರೆದು ಯಾರನ್ನೋ ಹುಡುಕು ವಂತಿದ್ದರು. ತಮ್ಮ ತಾಯಿ ಬಂದು ' ಮಗು ಈಗ ಹೇಗಿದೆ? ' ಎಂದು ಕೇಳಿ ಹೋದಂತೆ ಅನಿಸಿತು.

ಟೀಮಲನನ್ನು ಕರೆದು ಹೇಳಿದರು— ಇಗೋ, ಈಗಲೇ ಹೋಗಿ ಒಬ್ಬರು ವಕೀಲರನ್ನು ಕರೆದುಕೊಂಡು ಬಾ. ಆಕೆ ಬರುವ ಮೊದಲೇ ಕೆಲಸ ವಾಗಬೇಕು.

ಮೋಟರಿನ ಹಾರ್ನು ಕೇಳಿಸಿತು. ರತನ ಬಂದಳು.

ವಕೀಲರು ಕೇಳಿದರು— ಏನು, ಪತ್ನಿಯಾಯಿತೆ? ಎಲ್ಲೆಲ್ಲಿಗೆ ಹೋದಿ?

ರತನ— ಇಷ್ಟು ದೊಡ್ಡ ಶಹರಿನಲ್ಲಿ ಒಂದು ತಾಸಿನಲ್ಲಿ ಪತ್ತೆಯಾಗುವುದುಂಟೆ? ಇರಲಿ, ಔಷಧ ತೆಗೆದುಕೊಳ್ಳುವ ಹೊತ್ತಾಯಿತಲ್ಲವೆ?

“ ಹಾದು. ತಾ. ”

ರತನಳು ಔಷಧ ಕುಡಿಸುತ್ತಿದ್ದಾಗ ಒಂದು ಅಸ್ಪಷ್ಟ ಅಜ್ಞಾತ ಶಂಕೆ ಯನ್ನೊತ್ತಿ ಹಿಡಿದಿದ್ದಳು. ಒಮ್ಮೆಲೆ ಕೇಳಿದಳು— ಅವರಿಗಾದರೂ ತಾರು ಬಿಡಲೆ?

“ ಬೇಡ ಬೇಡ, ಯಾರನ್ನೂ ಕರೆಯಿಸುವ ಅಗತ್ಯವಿಲ್ಲ. ನಾನು ಹುಷಾ ಳಾಗುತ್ತಿದ್ದೇನೆ. ”

ಮತ್ತೊಂದು ಕ್ಷಣದ ಬಳಿಕ ಸಾವಧಾನರಾಗುವ ಯತ್ನ ಮಾಡುತ್ತಾ ಎಂದರು— ಉಯಿಲು ಬರೆಸಿದ್ದರಾಗಬಹುದೆಂದು ಕಾಣುತ್ತದೆ.

ಶೀತಲವೂ ತೀವ್ರವೂ ಆದ ಬಾಣವೊಂದು ರತನಳ ಕಾಲಿನಿಂದ ಹೊರಟು

ನೆತ್ತಿಯಿಂದ ಹೊರಗೆ ಹೊರಟಂತಾಯಿತು. ಅವಳ ಒಡಲಿನ ಎಲ್ಲ ಬಂಧನಗಳು ಕಳಚಿಬಿದ್ದವೋ, ಎಲ್ಲ ಅವಯವಗಳು ದಿಕ್ಕುಪಾಲಾದವೋ, ಅವಳ ಮಸ್ತಿಷ್ಕದ ಪರಮಾಣುಗಳೆಲ್ಲ ಗಾಳಿಗೆ ಹಾರಿ ಹೋದವೋ ಎಂಬಂತಾಯಿತು! ಅವಳ ಕಾಲ ಕೆಳಗಿಂದ ಭೂಮಿ ಜರಿದುಬೀಳುವಂತೆಯೂ, ತಲೆಯ ಮೇಲಿನ ಆಕಾಶವು ಹಾರಿಹೋಗುವಂತೆಯೂ, ತಾನೀಗ ನಿರಾಧಾರಳಾಗಿ, ನಿಸ್ಸಂದಳಾಗಿ, ನಿರ್ಜೀವಳಾಗಿ ನಿಂತಿರುವಂತೆಯೂ ಆಕೆಗೆ ಭಾಸವಾಯಿತು! ಆಶ್ಚುಕಂಪಿತ ಕಂಠದಿಂದ ಹೇಳಿದಳು— ಮನೆಯಿಂದ ಯಾರನ್ನಾದರೂ ಕರೆಯಿಸಲೆ? ಇಲ್ಲಿ ನಮ್ಮವರು ಯಾರಿರುವರು?

‘ ನಮ್ಮವರಿಗಾಗಿ ’ ರತನಳು ಈಗ ಅಧೀರಳಾದಳು. ಆದರೆ ಇವರೇಕೆ ಯಾರನ್ನೂ ಕರೆಯಿಸಬೇಡವೆಂದು ಹೇಳುತ್ತಾರೆ? ಉಯಿಲಿನ ಸಂಗತಿ ನೆನಪಿಗೆ ಬಂದೊಡನೆ ಆಕೆಯ ಮೈ ಜುಮ್ಮೆಂದಿತು. ಈ ವಿಚಾರ ಇವರ ತಲೆಗೆ ಹೇಗೆ ಬಂತು? ವೈದ್ಯರು ಏನಾದರೂ ಹೇಳಿದರೆ? ಭಗವನ್, ಇದೇನು ಗೈಯುತ್ತಿರುವೆ? ಈ ಶಬ್ದವು ತನ್ನೆಲ್ಲ ಸಂಸರ್ಗಗಳೊಡನೆ ಆಕೆಯ ಹೃದಯವನ್ನು ವಿದೀರ್ಣ ಮಾಡಹತ್ತಿತು. ಕೂಗಿ ಕೂಗಿ ಅಳಬೇಕೆಂದು ಆಕೆಗೆ ಅತೀವ ಇಚ್ಛೆಯಾಯಿತು. ತಾಯಿಯ ನೆನಪಾಯಿತು. ಅವಳ ಸೆರಗಿನಲ್ಲಿ ಮೋರೆ ಇಟ್ಟುಕೊಂಡು ಅಳುವ ಆತುರ ಹೆಚ್ಚಿತು. ಆದರೇನು, ಆ ಆಧಾರವೂ ಈಗಿಲ್ಲ.

ಅಡುಗೆಯವನು ಬಂದು ಭೋಜನವು ಸಿದ್ಧವಾಗಿದೆ ಎಂದು ಹೇಳಿದನು. ರತನಳು ಅವನ ಕಡೆ ಕಠೋರ ನೇತ್ರಗಳಿಂದ ನೋಡಿದಳು. ಪಾಪ, ಅವನು ಅಲ್ಲೆಂದೆದ್ದು ಹೋದನು.

ಅವನು ಹೋದ ಮೇಲೆ ರತನಳಿಗೆ ಪಶ್ಚಾತ್ತಾಪವಾಯಿತು. ಅವನ ದೇನು ತಪ್ಪು? ಅವನ ಕೆಲಸ ಅವನು ಮಾಡಿದ್ದಕ್ಕೂ ತಾನು ಕೋಪಿಸುವುದೆ? ಹೀಗೆ ಯೋಚಿಸಿ ಅಡುಗೆಮನೆಗೆ ಬಂದು ‘ ನನಗೆ ಹಸಿವಿಲ್ಲ ನೀವು ಉಣಬಹುದು. ’ ಎಂದು ಹೇಳಿದಳು. ತುಸು ಹೊತ್ತಿನ ಮೇಲೆ ಅಡುಗೆಯವನ ಹತ್ತಿರ ‘ ನಿಮಗೇನಾದರೂ ಯಜಮಾನರ ಪ್ರಕೃತಿಯಲ್ಲಿ ಸುಧಾರಣೆ ಕಾಣುತ್ತಿದೆಯೆ? ’ ಎಂದು ಕೇಳಿದಳು.

“ ಹಾಂ, ಅಲ್ಪ ಸ್ವಲ್ಪ ಇದೆ. ಆದರೆ ಎಷ್ಟು ಆಗಬೇಕೆತ್ತೋ, ಅಷ್ಟಿಲ್ಲ. ”

“ ನೀವೂ ನನ್ನನ್ನು ಮೋಸಗೊಳಿಸುತ್ತಿದ್ದೀರಿ. ”

ಅಡುಗೆಯವನು ಕಣ್ಣಲ್ಲಿ ನೀರು ತುಂಬಿ ಹೇಳಿದನು— ಭಗವಂತನು

ಎಲ್ಲರನ್ನೂ ಕಾಪಾಡುವನಮ್ಮಾ, ಗಾಬರಿಯಿಂದೇನು ಫಲ ? ನಮ್ಮ ಕೈಯಲ್ಲೇ ನಿರುವುದು ?

“ ಇಲ್ಲಿ ಯಾರಾದರೂ ಜೋಯಿಸರು ಸಿಗಲಾರರೆ ? ಪೂಜಾ-ಪಾಠದಿಂದ ಆರೋಗ್ಯವಾಗುವುದೂ ಉಂಟು. ”

“ ಹೌದು, ಹೌದು ನಾನು ಮೊದಲೇ ಹೇಳುವನಿದ್ದೆ. ಆದರೆ ಯಜಮಾನರು.... ”

“ ನಾನು ಹೇಳಿದೆನಲ್ಲವೆ— ”

ಹೀಗೆನ್ನುತ್ತಾ ಅವಳು ಕೋಣೆಯೊಳಗೆ ಬಂದು ದೀಪದ ಮುಂದೆ ಕೂತು ಪತ್ರ ಬರೆಯತೊಡಗಿದಳು—

“ ತಂಗೀ, ಹೇಳಲಾರೆ, ಏನಾಗುವುದೆಂದು ಹೇಳಲಾರೆ. ಈವರೆಗೆ ನಾನು ಸವಿಯಾದ ಭ್ರಮೆಯ ವಶಳಾಗಿದ್ದೆನೆಂದು ನಿನಗಂದು ತಿಳಿಯಿತು. ಅವರು ಇಷ್ಟರ ವರೆಗೆ ನಿಜವಾದ ಸಂಗತಿಯನ್ನು ಮರೆಮಾಡುತ್ತಿದ್ದರು; ಈಹೊತ್ತು ಅವರ ಕೈಮೀರಿ ಅದು ಹೊರಗೆ ಬಂತು. ಏನು ಹೇಳಲಿ, ಇಂದವರು ಉಯಿಲು ಬರೆಸುವ ಪ್ರಸ್ತಾಪವೆತ್ತಿದರು. ನಾನೇ ಅದನ್ನು ನಿಲ್ಲಿಸಿದೆ. ಎದೆಯಲ್ಲಿ ಗಾಬರಿ ತುಂಬಿದೆ. ಸ್ವಲ್ಪ ಶಂಖಪಾಷಾಣವನ್ನು ಸೇವಿಸಿ ಪ್ರಾಣ ಬಿಡಬೇಕೆಂದು ಮನಸ್ಸಾಗುತ್ತಿದೆ. ಲೋಕವು ವಿಧಾತನಿಗೆ ದಯಾಳು, ಕೃಪಾಳು, ದೀನ ಬಂಧು ಮುಂತಾದ ಬಿರುದುಗಳ ಮಾಲೆಯನ್ನೇ ನೆಯ್ದಿರುವುದಾದರೂ, ಅವನಷ್ಟು ನಿರ್ದಯಿಯೂ, ನಿರ್ಮಮನೂ, ನಿಷ್ಕರನೂ ಯಾರೂ ಇರಲಾರರೆಂದು ನಾನೆನ್ನುತ್ತಿದ್ದೇನೆ. ಪೂರ್ವಜಸ್ಮದ ಸಂಸ್ಕಾರವೆಂಬುದು ಕೇವಲ ಮನಸ್ಸುಮಾಧಾನಕ್ಕಾಗಿ ಹೇಳಿಕೊಳ್ಳುವ ಮಾತು. ಹೇತುವೇ ತಿಳಿಯದ ದಂಡದ ಮೂಲ್ಯವಾದರೂ ಏನು ? ಇದು ಅತ್ಯಾಚಾರದ ಲಾಠಿ ಪೆಟ್ಟು ಕೊಡುವುದಕ್ಕೆ ಯಾವ ದಾದರೊಂದು ಕಾರಣವನ್ನು ಕಲ್ಪಿಸಿಕೊಳ್ಳುವುದು ಕಷ್ಟವಲ್ಲ. ಈ ಕಗ್ಗತ್ತಲಿನ ನಿರ್ಜನವಾದ, ಕಂಟಕಮಯವಾದ ಜೀವನ ಮಾರ್ಗದಲ್ಲಿ ನನಗೆ ಒಂದು ಮಿಣುಕು ಮಿಣುಕಾದ ದೀಪವು ದೊರೆತಿತ್ತು. ನಾನದನ್ನು ಸೆರಗಿನಲ್ಲಡಗಿಸಿ ಕೊಂಡು, ವಿಧಿಗೆ ಧನ್ಯವಾದವನ್ನೀಯುತ್ತಾ, ಹಾಡು ಹೇಳುತ್ತಾ ಮುನ್ನಡೆಯುತ್ತಿದ್ದೆ ; ಆದರೆ ಆ ದೀಪವೂ ನನ್ನ ಕೈಯಿಂದ ತಪ್ಪಿ ಹೋಗುತ್ತಿದೆ ! ಅದನ್ನು ಯಾರೋ ಬಲಾತ್ಕಾರ ಪೂರ್ವಕವಾಗಿ ಸೆಳೆದುಕೊಳ್ಳುತ್ತಿದ್ದಾರೆ ! ಈ ಅಂಧಕಾರದಲ್ಲಿ ನಾನೆಲ್ಲಿಗೆ ಹೋಗಲಿ ? ನನ್ನ ಮರುಕವನ್ನಾರು ಕೇಳುವರು ? ನನ್ನನ್ನು

ಕೈಕೊಟ್ಟು ಉದ್ಧರಿಸುವವರಾರು ?

ತಂಗಿ, ನನ್ನನ್ನು ಕ್ಷಮಿಸು. ರಮಾನಾಥನನ್ನು ಹುಡುಕಲು ಅವಕಾಶವೇ ದೊರೆಯಲಿಲ್ಲ. ಇಂದು ಹಲಕೆಲವು ಪಾರ್ಕುಗಳಲ್ಲಿ ಅಲೆದು ಬಂದೆ. ಅವಕಾಶ ಸಿಕ್ಕಿದೊಡನೆ ಮರಳಿ ಹೊರಡುವೆ.

“ ಮಾತಾಜಿಗೆ ನನ್ನ ಪ್ರಣಾಮವನ್ನು ಹೇಳು. ”

ಪತ್ರವನ್ನು ಬರೆದು ರತನಳು ಹೊರಜಗುಲಿಗೆ ಬಂದಳು. ತಂಗಾಳಿ ತೀಡುತ್ತಿತ್ತು. ಪ್ರಕೃತಿ ರೋಗಶಯ್ಯೆಯ ಮೇಲೆ ಬಿದ್ದುಕೊಂಡು ಬಿಕ್ಕಿಬಿಕ್ಕಿ ಅಳುತ್ತಿತ್ತು. ಆಗಲೇ ವಕೀಲರ ಶ್ವಾಸವು ವೇಗವೇಗವಾಗಿ ಚಲಿಸತೊಡಗಿತು.

೨೮

ರಾತ್ರಿ ಮೂರು ಗಂಟೆಯ ಹೊತ್ತಿಗೆ ಆರಾಮ ಕುರ್ಚಿಯಲ್ಲಿ ಮಲಗಿದ್ದ ರತನಳಿಗೆ ಪತಿಯು ಜೋರಾಗಿ ಉಸಿರೆಳೆಯುತ್ತಿರುವುದು ಕೇಳಿಸಿತು. ಕೂಡಲೇ ಕೋಣೆಯೊಳಗೆ ಹೋದಳು. ಮಂಚದ ಮೇಲೆ ಕೂತು, ಪತಿಯ ತಲೆಯನ್ನು ತನ್ನ ತೊಡೆಯ ಮೇಲಿರಿಸಿಕೊಂಡಳು. ಗಡಿಯಾರವನ್ನು ನೋಡಿದಳು. ಬೆಳಗಾಗಲು ಇನ್ನೂ ನಾಲ್ಕು ತಾಸಿದೆ. ಒಂದೊಂದು ಕ್ಷಣವೂ ಒಂದೊಂದು ಯುಗದಂತೆ ಕಂಡಿತು.

ಸ್ವಲ್ಪ ಹೊತ್ತಿನ ಮೇಲೆ ವಕೀಲರ ಉಸಿರಿನ ವೇಗ ಮಂದವಾಯಿತು. ಸ್ತ್ರೀಣ ಸ್ವರವಲ್ಲೆಂದರು— ರತನ, ಬೀಳ್ಕೊಳ್ಳುವ ಸಮಯ ಬಂದಾಯಿತು. ನನ್ನ ಅಪರಾಧಗಳನ್ನು.....

ಅವರು ಎರಡು ಕೈಗಳನ್ನೂ ಜೋಡಿಸಿಕೊಂಡು ದೀನಯಾಚನೆಯ ಕಣ್ಣುಗಳಿಂದ ಅವಳ ಮೊಗ ನೋಡಹತ್ತಿದರು. ಏನೋ ಹೇಳುವ ಇಚ್ಛೆಯಿದ್ದಂತೆ ಕಾಣುತ್ತಿತ್ತು. ಆದರೆ ಬಾಯಿಯಿಂದ ಮಾತು ಹೊರಡದು.

ರತನಳು ಕೂಗಿದಳು— ಟೀಮಲ್! ಮಹಾರಾಜ! ಎಲ್ಲಿ ಸತ್ತಿದ್ದೀರಿ ? ಬನ್ನಿ.

ಆಡುಗೆಯವನು ಬಂದನು. ಕೂಡಲೇ ಕವಿರಾಜರನ್ನು ಕರೆದುಕೊಂಡು ಬರಲೆಂದು ಅವನನ್ನು ಕಳುಹಿದಳು. ಸ್ಟೋವ್ ಹಚ್ಚಿ ಎದೆಗೆ ಬಿಸಿನೀರಿನಿಂದ ಕಾವು ಕೊಡಹತ್ತಿದಳು. ಅವಳ ಗಾಬರಿ, ದುರ್ಬಲತೆಗಳೆಲ್ಲ ಮಾಯವಾಗಿದ್ದುವು. ಕಠೋರ ಕರ್ತವ್ಯವು ಆಕೆಯ ಎಲ್ಲಾ ಅಸ್ತಿತ್ವವನ್ನು ಜಾಗೃತಗೊಳಿಸಿದ್ದಿತು. ಹದಿನೈದು ಮಿನಿಟುಗಳ ವರೆಗೆ ಸೇಕ ಕೊಡುವಷ್ಟರಲ್ಲಿ ವಕೀಲರ

ಧ್ವನಿ ಅವರ ವಶದಲ್ಲಿ ಬಂತು. ರತನಳ ಎರಡು ಕೈಗಳನ್ನು ತನ್ನ ಕೆನ್ನೆಯ ಮೇಲಿರಿಸಿಕೊಂಡು ಹೇಳಿದರು—ನಿನಗೆ ತುಂಬಾ ಕಷ್ಟಕೊಟ್ಟಿ, ಮುನ್ನೀ. ಸಾವು ಇಷ್ಟು ಬೇಗನೆ ಬರುವುದೆಂದು ಯಾರೆಣಿಸಿದ್ದರು? ನಾನು ದೊಡ್ಡ ಅನ್ಯಾಯ ಮಾಡಿರುವೆ! ಓಹ್, ಎಂತಹ ಅನ್ಯಾಯ. ನಿನ್ನ ಜೀವನದ ಸರ್ವನಾಶ ಮಾಡಿ ದಾತನು ನಾನು, ಕ್ಷಮಿಸು ಪ್ರಿಯೆ!

ಅವರ ಬಾಯಿಯಿಂದ ಹೊರಟ ಕೊನೆಯ ಮಾತುಗಳಿವು, ಜೀವನದ ಅಂತಿಮ ಸೂತ್ರವಿದು, ಮೋಹದ ಕಟ್ಟಕಡೆಯ ಬಂಧನವಿದು.

“ ಟೇಮಲ್, ನೋಡು, ಸ್ವಲ್ಪ ನೀರು ಬೆಚ್ಚಗೆ ಮಾಡು. ”

“ ನೀರು ಬೆಚ್ಚಗೆ ಮಾಡಿ ಫಲವೇನಮ್ಮಾ? ಗೋದಾನ ಮಾಡಿರಿ. ಬಾಯಿಗೆ ಎರಡು ತೊಟ್ಟು ಗಂಗಾಜಲ ಹಾಕಿರಮ್ಮಾ. ”

ರತನಳು ಇವರನ್ನು ಇಲ್ಲಿಗೇ ತಕ್ಕ ತಂದೆಸೆಂದು ಪಶ್ಚಾತ್ತಾಪಪಡಹತ್ತಿದಳು. ತಾನು ಸಂಧ್ಯಾಕಾಲದಲ್ಲಿ ಅಡ್ಡಾಡಲು ಹೋದುದಕ್ಕೂ ಪಶ್ಚಾತ್ತಾಪವಾಯಿತು. ಅಷ್ಟೇ ಹೊತ್ತಿನೊಳಗೆ ಇವರಿಗೆ ಶೀತಹಿಡಿಯಿತೋ ಏನೋ ಯಾರಿಗೆ ಗೊತ್ತು? ಜೀವನವು ಒಂದು ದೀರ್ಘ ಪಶ್ಚಾತ್ತಾಪವಲ್ಲವೆ ಬೇರೇನು?

“ ಪಶ್ಚಾತ್ತಾಪಕ್ಕೆ ಏನು ಒಂದೆರಡು ವಿಷಯಗಳೆ? ಈ ಎಂಟು ವರ್ಷಗಳ ಜೀವನದಲ್ಲಿ ನಾನು ಏನು ಸುಖವಿತ್ತಿರುವೆ? ಇವರು ಒಂದು ಧನೋಪಾರ್ಜನದ ಯಂತ್ರವೆಂದು ಬಗೆಯುತ್ತಿದ್ದೆನಲ್ಲವೆ? ಇವರ ಹೃದಯದ ಸಮೀಪ ಹೋಗುವ ಯತ್ನ ಮಾಡಿದೆನೆ? ಪ್ರೇಮವೃಷ್ಟಿಯಿಂದ ಇವರನ್ನು ಕಂಡೆನೆ? ನನ್ನ ಮನೆಯ ಹಣತೆ ಹಚ್ಚುವದನ್ನು ಬಿಟ್ಟು ಬೇರೆಯವರ ಮನೆಬೆಳಕಿನಲ್ಲಿ ಆನಂದಿಸುತ್ತಿದ್ದೆ. ವಿಲಾಸ ಮತ್ತು ಮಮೋರಂಜನ ಇವೆರಡೇ ನನ್ನ ಜೀವನದ ಲಕ್ಷ್ಯಗಳಾಗಿದ್ದವು. ಉರಿದುಹೋದ ಹೃದಯವನ್ನು ಈ ರೀತಿ ತಣಿಸಿಕೊಳ್ಳುತ್ತಿದ್ದೆ. ಖೀರು-ಕೆನೆಹಾಲುಗಳು ಸಿಗಲಿಲ್ಲವೆಂಬ ಸಿಟ್ಟಿನ ಮೇಲಿಂದ ನನ್ನ ರೊಟ್ಟಿಯ ಬಟ್ಟಲನ್ನು ಕಾಲಿಂದೊದ್ದು ತಳ್ಳಿದೆ. ”

ಈ ಬಿಟ್ಟು ಹೋಗುವ ಆತ್ಮಕ್ಕೆ ತನ್ನ ಮೇಲೆ ಎಷ್ಟು ಒಲುಮೆಯಿತ್ತೋ ಅದರ ಪೂರ್ಣ ಪರಿಚಯವು ರತನಳಿಗೆ ಇಂದು ದೊರೆಯಿತು— ಈಗಲೂ ಆಕೆ ಅದೇ ಚಿಂತೆಯಲ್ಲಿ ಮುಳುಗಿದ್ದಳು. ವಿರಾಮದಿಂದಾಗಿ ಈ ನಂದಿ ಹೋಗುತ್ತಿದ್ದ ದೀಪವು ಇನ್ನೂ ಕೆಲವು ದಿನ ಉರಿಯುವಂತಿರಲಿಲ್ಲವೆ? ನಾನು ಪತಿಯ ಕಡೆಗಿರುವ ನನ್ನ ಕರ್ತವ್ಯವನ್ನೆಂದಾದರೂ ಪಾಲಿಸಿದೆನೆ? ಇವರೊಡನೆ ತನ್ನ

ಸಂಬಂಧವೇಕಾಯಿತೆಂದು ಅವಳ ಅಂತರಾತ್ಮವು ಯಾವಾಗಲೂ ವಿದ್ರೋಹವೆಂಬಿತ್ತು. ಆ ವಿಷಯದಲ್ಲಿ ಎಲ್ಲ ಅಪರಾಧವು ಇವರದೇ ಏನು? ತಂದೆ-ತಾಯಿಗಳು ತರುಣನಿಗೆ ಮದುವೆ ಮಾಡಿ ಕೊಟ್ಟಿದ್ದರೆಂದೇ ಮಾಡುವ. ಆ ಯುವಕರಲ್ಲಿಯೂ ವ್ಯಭಿಚಾರಿಗಳು, ಕ್ರೋಧಮುಖಿಗಳು, ಕುಡುಕರು ಎಷ್ಟು ಜನ ಇರುವುದಿಲ್ಲ? ಅಂತಾಗುತ್ತಿದ್ದರೆ ತನ್ನ ಸ್ಥಿತಿ ಹೇಗಾಗುತ್ತಿತ್ತೆಂದು ಈಗ ಹೇಳಬರುತ್ತದೆಯೆ? ರತನಳ ಒಂದೊಂದು ರೋಮವು ತನ್ನನ್ನು ತಿರಸ್ಕರಿಸಿಕೊಳ್ಳುತ್ತಿತ್ತು. ಅವಳು ಪತಿಯ ಶೀತಲಚರಣಗಳಲ್ಲಿ ಮಸ್ತಕವನ್ನಿಟ್ಟು ಬಿಕ್ಕಿ ಬಿಕ್ಕಿ ಅಳತೊಡಗಿದಳು. ತನ್ನ ಪ್ರಾಣವು ಆಗಲೇ ಹೊರಟುಹೋದರೆ ಎಷ್ಟು ಒಳಿತೆಂದು ಆಕೆಯ ಮನಸ್ಸು ನುಡಿಯುತ್ತಿತ್ತು. ವೃತ್ಯುನಿನ ದಿವ್ಯಜ್ಯೋತಿಯ ಇದಿರು ಆಕೆಯ ಅಂತರ್ಯದ ಎಲ್ಲಾ ಮಾಲಿನ್ಯವೂ, ಎಲ್ಲಾ ದುರ್ಭಾವನೆಯೂ, ಎಲ್ಲಾ ವಿದ್ರೋಹವೂ ಹಾರಿಹೋಯಿತು.

ವಕೀಲರ ಕಣ್ಣುಗಳು ತೆರೆದಿದ್ದವು. ಮುಖದಲ್ಲಿ ಯಾವ ಚಿಹ್ನೆಯೂ ಇಲ್ಲ. ಹರ್ಷಶೋಕ ಬಂಧನದಿಂದ ಅವರು ದೂರವಾಗಿದ್ದರು. ಅತ್ತರೆ ದುಃಖವಿಲ್ಲ, ನಕ್ಕರೆ ಸುಖವಿಲ್ಲ!

ಟೀಮಲನು ಅವರ ಬಾಯಿಗೆ ಗಂಗಾಜಲವನ್ನು ಹಾಕಿದನು. ಕುರುಡು ನಂಬಿಗೆಗಳ ಕಡುಹಗೆ ಇಂದು ಶಾಂತತೆಯಿಂದ ಅದನ್ನು ಕುಡಿದನು. ಏನು, ಧಾರ್ಮಿಕ ವಿಶ್ವಾಸವು ಉದಯಿಸಿತ್ತೆಂದೆ? ಅಲ್ಲ, ಅಲ್ಲ. ಇಂವನನು ವಿಷದ ಗುಟುಕನ್ನಾದರೂ ಇಷ್ಟೇ ಉದಾಸೀನತೆಯಿಂದ ಕುಡಿಯಬಲ್ಲನು.

ಮಾನವಜೀವನದ ಅತ್ಯಂತ ಮಹಾನ್ ಘಟನೆಯು ಎಷ್ಟು ಶಾಂತಿಯಿಂದ ಕಳೆದುಹೋಗುವುದು? ವಿಶ್ವದ ಮಹಾನ್ ಲಿಂಗವೂ, ಮಹತ್ವಾಕಾಂಕ್ಷೆಗಳ ಪ್ರಚಂಡಸಾಗರವೂ, ಉದ್ಯೋಗದ ಅನಂತ ಭಂಡಾರವೂ, ಪ್ರೇಮ-ದ್ವೇಷ-ಸುಖ-ದುಃಖಗಳ ಲೀಲಾಕ್ಷೇತ್ರವೂ ಬುದ್ಧಿ ಮತ್ತು ಬಲಗಳ ರಂಗಭೂಮಿಯೂ ಆದ ಇದು ಯಾರಿಗೂ ತಿಳಿಯದಂತೆ ಎಂನೋ ಎಲ್ಲಿಯೋ ಲೀನವಾಗಿ ಹೋಗುವುದು. ಒಂದು ಸೀನಿಲ್ಲ, ಒಂದು ಉಚ್ಛ್ವಾಸವಿಲ್ಲ, ಒಂದು ನಿಟ್ಟುಸಿರೂ ಇಲ್ಲ! ಸಾಗರದ ತೆರೆಗಳು ಎಲ್ಲಿ ಕೊನೆಗೊಳ್ಳುವವೆಂದು ಯಾರು ಹೇಳಬಲ್ಲರು? ಧ್ವನಿಯು ಎಲ್ಲಿ ವಾಯುಮಗ್ನವಾಗುವದೆಂದು ಯಾರಿಗೆ ಗೊತ್ತಿದೆ? ಮಾನವೀಯ ಜೀವನವು ಸಹ ಆ ಧ್ವನಿ ತೆರೆಗಳ ಹೊರತು ಮತ್ತೇನು? ಅದರ ಅವನವನೂ ಅಷ್ಟೇ ಶಾಂತ, ಅಷ್ಟೇ ಅದೃಶ್ಯವಾಗುವುದರಲ್ಲಿ ಅಚ್ಚರಿಯೇನಿದೆ?

ವಿಜ್ಞಾನದ ಉಪಾಸಕರು ಒಂದು ಕ್ಷೀಣ ಜ್ಯೋತಿ ಹೊರಟುಹೋಗುತ್ತದೆಂದೆನ್ನುತ್ತಾರೆ. ಕರ್ಪೋಲ ವಿಜ್ಞಾನದ ಭಕ್ತರು ಕಣ್ಣಿಂದ ಹೋಯಿತು ಪ್ರಾಣ, ಬಾಯಿಂದ ಹೋಯಿತು, ಬ್ರಹ್ಮಾಂಡದಿಂದ ಹೋಯಿತು ಎಂದೆನ್ನುತ್ತಾರೆ! ಅಲೆ ನಾಶವಾಗುವುದು, ಧ್ವನಿ ಲೀನವಾಗುವುದು, ಅದೇನು ಹೊಳೆವುದೆಂದೂ ಅದೇನು ಮೂರ್ತಿಮಂತವಾಗುವುದೆಂದೂ ಅವರನ್ನು ಕೇಳಿ ನೋಡಬೇಕು. ಇದು ಅನಂತ ಯಾತ್ರೆಯ ವಿಶ್ರಾಮ ಮಾತ್ರವಲ್ಲದೆ ಅಂತವಲ್ಲ. ಹೊಸ ಉತ್ಪಾದನದ ಉದಯಗಿರಿ ಇದೇ ಅಲ್ಲವೆ ?

ಎಷ್ಟು ದೊಡ್ಡ ಪರಿವರ್ತನೆ! ಸೊಳ್ಳೆಯ ಕಡಿತವನ್ನು ಸಹಿಸಲಾರದವನಿಗಿಂದು ಮಣ್ಣು ಹೇರಿದರೂ, ಅಗ್ನಿಚಿತೆಯ ಮೇಲಿಟ್ಟರೂ ಚಿಂತೆಯೇ ಇಲ್ಲ.

ಟೀಮಲನು ವಕೀಲರ ಮುಖ ನೋಡಿ ಎಂದ—ಅಮ್ಮಾ, ಮಂಚದಿಂದ ಕೆಳಗೆ ಹಾಕುವ; ಧನಿಗಳು ಹೊರಟೇ ಹೋದರು!

ಹೀಗೆಂದು ತನ್ನ ಕೈಗಳನ್ನು ಕಣ್ಣುಮೇಲೊತ್ತಿಹಿಡಿದು ಗೋಳೋ ಎಂದು ಅಳತೊಡಗಿದನು.

ಇಬ್ಬರೂ ಸೇರಿ ಶವವನ್ನು ನೆಲದ ಮೇಲೆ ಮಲಗಿಸಿದರು. ರತನಳೂ ಅಳತೊಡಗಿದಳು. ತನಗಿನ್ನು ಸಂಸಾರದಲ್ಲಿ ಆಧಾರವಿಲ್ಲವೆಂಬುದಕ್ಕಲ್ಲ; ಅವರೊಡನೆ ತನ್ನ ಕರ್ತವ್ಯವನ್ನು ತಾನು ಮಾಡಲಿಲ್ಲವಲ್ಲಾ ಎಂಬುದನ್ನು ಸ್ಮರಿಸಿ ಅವಳು ಅಳುತ್ತಿದ್ದಳು.

ಆಗಲೇ ಕವಿರಾಜರು ಪದಾರ್ಪಣೆ ಮಾಡಿದರು. ರತನಳ ಹೃದಯದಲ್ಲಿ ಆಶೆಯ ಒಂದು ಕಿಡಿ ಉರಿಯುತ್ತಿತ್ತೋ ಏನೋ. ಝಕ್ಕನೆ ಎದ್ದುನಿಂತು, ಕೇಶಗಳನ್ನು ಸರಿಪಡಿಸಿಕೊಂಡು ಬಾಗಿಲ ಕಡೆ ನೋಡತೊಡಗಿದಳು. ಆಕಾಶವನ್ನು ಪ್ರಭಾತವು ತನ್ನ ಹೊಂಬಣ್ಣದ ಕಿರಣಗಳಿಂದ ರಂಜಿಸಿತ್ತು.

ಈ ಆತ್ಮದ ನನಜೀವನದ ಪ್ರಭಾತವೂ ಇದೇ ಏನು ?

೨೯

ಆ ದಿನವೇ ಶವವನ್ನು ಕಾಶಿಗೆ ತಂದು ದಹನಕ್ರಿಯೆ ನಡೆಯಿತು. ಶೋಕಾತುರಿಯಾದ ರತನಳಿಗೆ ಉಣಿಸು-ತಿನಿಸಿನ ಪರವೆ ಇಲ್ಲ. ದಿನವೂ ಏನಾದರೊಂದು ಮಾತನ್ನು ನೆನೆದು ಅಳುತ್ತಾ ಇರುವಳು. ಜಾಲಪಳು ದಿನವಿಡೀ ಅವಳೊಡನೆಯೇ ಕುಳ್ಳಿರುವಳು. ವಕೀಲರ ಸದ್ಗುಣಗಳ ವಿಷಯ ಕೇಳುವಾಗ

ರತನಳಿಗೆ ಶಾಂತಿಯೊದಗುವುದು. ಊಟ ನಾಡುವುದೂ, ಶುಚಿಯಾದ ಬಟ್ಟೆಯನ್ನು ತೊಡುವುದೂ, ಓದಿನಿಂದ ಮನೋರಂಜನ ಮಾಡಿಕೊಳ್ಳುವುದೂ ಅವಳಿಗೆ ಈಗ ಸಮ್ಮತವಿಲ್ಲ. ಶ್ರಾದ್ಧದ ದಿನ ತನ್ನ ಎಲ್ಲಾ ಅಭರಣಗಳನ್ನು ಬಾಸನಮಾಡಿಬಿಟ್ಟಳು. ಅವನ್ನು ಹಿಡಿದುಕೊಂಡು ಅವಳಿಗೇನಾಗಬೇಕು? ಪತಿಯ ಅತಿ ಚಿಕ್ಕ ವಸ್ತುವೂ ಅವಳಿಗೆ ಈಗ ಪೂಜ್ಯ. ಅದನ್ನು ಅವರ ಸ್ಮೃತಿ ಚಿಹ್ನೆವೆಂದು ಬಲು ಜಾಗರೂಕತೆಯಿಂದ ತೆಗೆದಿಡುವಳು. ಅವಳ ಸ್ವಭಾವವು ಈಗ ಕುಸುಮದಷ್ಟು ಕೋಮಲ. ಕ್ರೋಧಬರುವ ಕಾಲ ಎಂದೋ ಕಳೆದು ಹೋಯಿತು.

ವಕೀಲರ ಅಣ್ಣನ ಮಗನೊಬ್ಬನಿದ್ದನು—ಮಣಿಭೂಷಣ. ಯಾವಾಗಲೂ ನಗುಮುಖದವನು, ಕಾರ್ಯದಲ್ಲಿ ಕುಶಲನು. ಬಂದು ಎರಡು ತಿಂಗಳಲ್ಲೇ ಪ್ರಯಾಗದ ಪೃತಿಷ್ಠಿತ ಮಹನೀಯರ ಪರಿಚಯ ಮಾಡಿಕೊಂಡು ಬಿಟ್ಟ. ವಕೀಲರ ಹೆಸರಿನಲ್ಲಿದ್ದ ಇಪ್ಪತ್ತು ಸಾವಿರ ರೂಪಾಯಿಗಳನ್ನು ತನ್ನ ಹೆಸರಿಗೆ ಮಾಡಿಕೊಂಡನು. ಇದನ್ನು ಟೀಮಲನು ಒಡತಿಗೆ ತಿಳಿಸಿದನು. ಅವಳು ಪಿಟ್ಟಿನ್ನು ಲಿಲ್ಲ. ಹಳ್ಳಿಯ ಗೇಣಿವಸೂಲಿಯನ್ನೂ ಮಣಿಭೂಷಣನೇ ನೋಡಿಕೊಳ್ಳುತ್ತಿದ್ದನು. ರತನಳ ಹತ್ತಿರ ಒಂದು ಮಾತೂ ಕೇಳುತ್ತಿರಲಿಲ್ಲ. ಕೆಲದಿನಗಳ ಮೇಲೆ ಟೀಮಲನ ಮೇಲೆ ಕಳ್ಳತನದ ಆಪಾದನೆ ಹೊರಿಸಿ ಅವನನ್ನು ಹೊರದಬ್ಬಿದನು. ರತನಳು ಉಸಿರೆತ್ತಲಿಲ್ಲ. ಅಡುಗೆಯವನಿಗೆ ಭಂಗಿ ಕುಡಿಸಿ ಆದ್ದರಿಂದ ಅವನು ಮಣಿಭೂಷಣನ ಕೈಯೊಳಗಾದನು. ಆಳುಹೋಳುಗಳನ್ನು ವಶಮಾಡಿಕೊಳ್ಳುವುದೇನೂ ಕಷ್ಟವಲ್ಲ.

ಒಂದುದಿನ ಮಣಿಭೂಷಣನು ಬಂದು ಹೇಳಿದನು—ಚಿಕ್ಕಮ್ಮಾ, ನಾನು ಇನ್ನಿಲ್ಲಿರುವುದು ವ್ಯರ್ಥವೆಂದು ತೋರುತ್ತದೆ. ನಿಮ್ಮನ್ನು ಕರೆದುಕೊಂಡು ಮನೆಗೆ ಹೋಗುವುದೆಂದು ಯೋಚಿಸಿದ್ದೇನೆ. ಈ ಬಂಗಲೆಯನ್ನು ಮಾರಬೇಕಾಗಿದೆ. ಒಳ್ಳೆಯ ಕ್ರಯ ಸಿಗುತ್ತದೆ.

ರತನಳನ್ನು ಯಾರೋ ಹೊಡೆದೆಬ್ಬಿಸಿದಂತಾಯಿತು. ಗಾಬರಿಯಿಂದ ನುಡಿದಳು—ಏನು ಹೇಳುತ್ತಿದ್ದೆ ನನ್ನ ಹತ್ತಿರ ?

“ ಏನೂ ಇಲ್ಲ. ನಿಮ್ಮನ್ನು ಕರೆದುಕೊಂಡು ಮನೆಗೆ ಹೋಗುವುದೆಂದು ಮಾಡಿದ್ದೇನೆ. ”

“ ಹಾಂ. ಒಳ್ಳೆಯದು. ”

“ ಚಿಕ್ಕಪ್ಪನವರು ಏನಾದರೂ ಉಯಿಲು ಬರೆದಿದ್ದರೆ ಅದನ್ನು ನೋಡುವ. ಅದರಂತೆ ನಡೆವುದು ನಮ್ಮ ಧರ್ಮ. ”

“ ಇಲ್ಲ. ಹಾಗೇನೂ ಬರೆಯಿಸಿಲ್ಲ. ”

“ ಏನಾದರೂ ಅವರ ಹೆಸರಿಗೆ ಸ್ಮಾರಕ ಕಟ್ಟಿಸಬೇಕೆಂದು ನನ್ನ ಮನಸ್ಸು. ಅವರ ಹೆಸರಿನಲ್ಲಿ ಹಳ್ಳಿಯಲ್ಲೊಂದು ಸಂಸ್ಕೃತ ಪಾಠಶಾಲೆಯನ್ನು ತೆರೆಯುವ. ಆಗದೆ? ”

“ ಬಹಳ ಒಳ್ಳೆಯದು. ”

“ ಈ ಬಂಗಲೆಯನ್ನು ಮಾರಿ ಹಣವನ್ನು ಬ್ಯಾಂಕಿನಲ್ಲಿರಿಸುವ. ”

“ ಸರಿ. ಇನ್ನು ನನಗೇಕೆ ಹಣ? ”

“ ನಿಮ್ಮ ಸೇವೆಗೆ ನಾವು ಯಾವಾಗಲೂ ಸಿದ್ಧರಿದ್ದೇವೆ. ಮೋಟರನ್ನೂ ಮಾರಿಬಿಡುವ. ”

“ ಅಷ್ಟು ಅವಸರವೇನು? ಬ್ಯಾಂಕಿನಲ್ಲಿ ಸ್ವಲ್ಪ ರೂಪಾಯಿ ಇರಬೇಕು. ”

“ ಬ್ಯಾಂಕಿನಲ್ಲಿ ರೂಪಾಯಿ ಇದ್ದಿದ್ದರೆ ಈವರೆಗೆ ಮನೆಯ ಖರ್ಚೂ ನಡೆಯುತ್ತಿರಲಿಲ್ಲವೆ? ಅಯ್ಯಮ್ಮಾ! ಈ ಕಲ್ಯಾಣಿಯಲ್ಲಿ ರೂಪಾಯಿ ಗಾಳಿಗೆ ಹಾರಿ ಹೋದ ಹಾಗೆ ಖರ್ಚಾಗುತ್ತದೆ. ನಾನು ಈ ಠಹರಿನಲ್ಲಿ ಒಂದು ತಿಂಗಳು ಕೂಡಾ ಇರಲಾರೆ. ಮೋಟರನ್ನಂತೂ ಬೇಗನೆ ಹೊರಗೆ ಹಾಕಬೇಕು. ”

“ ಹೂ, ಹೂಂ ಹಾಗೆಯೇ ಮಾಡುವುದೊಳ್ಳೆಯದು. ”

ರತನಳಿಗೆ ಈಗ ಯಾರ ಮೇಲೂ ಶಂಕೆ ಇಲ್ಲ. ಸ್ವಲ್ಪ ಸಹಾನುಭೂತಿ ತೋರಿಸಿದವರನ್ನೂ ಅವಳು ನಂಬುವಳು. ಅವಳಲ್ಲಿದ್ದ ಎಲ್ಲಾ ಮಲಿನತೆ ಭಿನ್ನತೆಗಳು ಈಗ ಬೂದಿಯಾಗಿವೆ. ಅವಳ ಕಣ್ಣುಮುಂದಿನಿಂದಲೇ ಕಳ್ಳನು ಕದಿಯುತ್ತಿದ್ದರೂ ಅವಳು ಗುಲ್ಲೆಬ್ಬಿಸಳು.

ಷೋಡಶಿಯ ದಿನ ಕಳೆದ ಬಳಿಕ ಜಾಲಪಳು ರತನಳಲ್ಲಿಗೆ ಹೆಚ್ಚು ಹೆಚ್ಚಾಗಿ ಬರುವುದನ್ನು ನಿಲ್ಲಿಸಿದಳು. ಎಂದಾದರೂ ಒಂದೆರಡು ಗಂಟೆಗಳ ವರೆಗೆ ಹೋಗಿ ಬರುವಳು. ಈಗೀಗ ದಯಾನಾಥರಿಗೆ ಜ್ವರ ಹಿಡಿದು ಬಿಟ್ಟಿರುವುದರಿಂದ ಅವರನ್ನು ಬಿಟ್ಟಿರುವದಕ್ಕೂ ಆಗುವದಿಲ್ಲ. ದಯಾನಾಥರ ಕೋಣೆಯಲ್ಲಿ ಸಮಾಚಾರಪತ್ರಗಳ ಫಾಯಿಲುಗಳೆಷ್ಟೋ ಬಿದ್ದಿದ್ದವು. ಒಂದು ದಿನ ಜಾಲ ಪಳು ಸುಮ್ಮನುಮ್ಮನೆ ಅವುಗಳಲ್ಲೊಂದನ್ನು ಕೈಗೆ ತೆಗೆದುಕೊಂಡಳು. ಅದರಲ್ಲಿ ಚದುರಂಗದ ಸ್ಪರ್ಧೆಯೊಂದು ಅವಳ ಕಣ್ಣಿಗೆ ಬಿತ್ತು. ತನ್ನ ಕೋಣೆಯ ಒಂದು

ಹಲಗೆಯ ಮೇಲೆ ಇಂತಹ ನಕ್ಷೆಗಳ ಪುಸ್ತಕವೊಂದಿದ್ದುದನ್ನು ನೋಡಿದ್ದು ನೆನಪಿಗೆ ಬಂದಿತು. ಕೂಡಲೇ ಹೋಗಿ ಅದನ್ನು ತಂದು ಹೀಗೆ ಯೋಚಿಸಿದಳು. “ ಇದನ್ನು ಯಾವುದಾದರೂ ಪತ್ರಿಕೆಯಲ್ಲಿ ಪ್ರಕಟಿಸಿ, ಪುರಸ್ಕಾರವನ್ನು ಇಟ್ಟು ಬಿಡುವುದು. ಇದು ಎಲ್ಲರೂ ಬಗೆಹರಿಸುವಷ್ಟು ಸುಲಭವೂ ಅಲ್ಲ. ಇವರು ಇವನ್ನು ಒಮ್ಮೆ ಪೂರ್ತಿ ಮಾಡುವದರಿಂದ ಬೇರೆಯವರಿಗಿಂತ ಮೊದಲೇ ಮಾಡಬಲ್ಲರು. ಯಾರು ಮೊದಲು ಕಳುಹುವರೋ ಅವರಿಗೇ ಬಹುಮಾನವೆಂದು ಪ್ರಕಟಿಸಿದರಾಯಿತು. ”

ಇದೇ ಯೋಚನೆಯಲ್ಲಿ ಮುಳುಗಿದ್ದುದರಿಂದ ಅವಳು ಈ ಹೊತ್ತು ರತನಳ ಬಳಿ ಹೋಗಿರಲಿಲ್ಲ. ಸಾಯಂಕಾಲದ ಹೊತ್ತಿಗೆ ರತನಳೇ ಬಂದಳು. ವತಿಯೋಕದ ಬಳಿಕ ಇದೇ ಮೊದಲ ಬಾರಿ ಆಕೆ ಹೊರಬರುತ್ತಿರುವುದು. ಮೋಟರು, ಟಾಂಗಾಕ್ರೈಂತಲೂ ಮೆಲ್ಲಗೆ ಸಾಗುತ್ತಿತ್ತು. ದಾರಿಯ ಬದಿಯಲ್ಲಿ ಒಬ್ಬಳು ಮುದುಕೆ ಕೂತಿದ್ದಳು. ರತನ ಮೋಟರು ನಿಲ್ಲಿಸಿ ಅವಳಿಗೆ ನಾಲಠಾಣೆ ಕಾಸನ್ನೆಸೆದು ಮುಂಬರಿದಳು. ತುಸು ದೂರದಲ್ಲಿ ಇಬ್ಬರು ಕಾನ್‌ಸ್ಟೇಬಲ್‌ಗಳು ಒಬ್ಬ ಕೈದಿಯನ್ನೊಯ್ಯುತ್ತಿದ್ದರು. ಅವಳು ಅವರಲ್ಲೊಬ್ಬನನ್ನು ಕರೆದು ಅವನ ಕೈಯಲ್ಲಿ ಒಂದು ರೂಪಾಯಿ ಕೊಟ್ಟು ಆ ಕೈದಿಗೆ ಮಿಠಾಯಿ ತಿನಿಸೆಂದು ಹೇಳಿದಳು. ಅವನು ಸಲಾಂ ಮಾಡಿ ಇವೊತ್ತು ಯಾರೋ ಸುಜನರ ಮುಖ ನೋಡಿ ಎದ್ದಿರುವೆನೆಂದಂಕೊಂಡು ತೆರಳಿದನು.

ಜಾಲಸಳು ಅವಳನ್ನು ನೋಡುತ್ತಲೇ ಎಂದಳು— ಅಕ್ಕಾ, ಕ್ಷಮಿಸು. ತಂದೆಗೆ ಕೆಲವು ದಿನಗಳಿಂದ ಜ್ವರ ಹತ್ತಿರುವುದು.

ರತನಳು ಕೂಡಲೇ ಮುನ್ನಿಯವರ ಕೋಣೆಯ ಕಡೆ ಧಾವಿಸುತ್ತ ಹೇಳಿದಳು— ನೀನು ಈವರೆಗೂ ನನಗೆ ಹೇಳಬೇಡವೆ ?

ಮುನ್ನಿಯವರ ಜ್ವರ ಈಗ ಸ್ವಲ್ಪ ಇಳಿದಿತ್ತು. ರತನಳನ್ನು ಕಂಡೊಡನೆ ಹೇಳಿದರು— “ ಕೇಳಿದೆ. ಬಹಳ ದುಃಖವಾಯಿತವ್ವಾ ಮತ್ತೇನು ? ಸಂಸಾರದ ನೀತಿಯೇ ಇದು. ಇಂದು ಒಬ್ಬನ ಸರತಿ, ನಾಳೆ ಬೇರೊಬ್ಬನದು. ನಾನು ಹೊರಡುವುದರಲ್ಲಿದ್ದೇನೆ. ಉಳಿವ ಆಶೆಯಿಲ್ಲವ್ವಾ. ಮಗನೊಬ್ಬನಿದ್ದ, ಅವನೂ ಕೈತಪ್ಪಿ ಹೋದ. ಇನ್ನಿಬ್ಬರಿದ್ದಾರೆ; ಅವರಿಗೆ ನಾನು ಇದ್ದರೂ ಇಲ್ಲದಿದ್ದರೂ ಒಂದೇ. ಹೊಟ್ಟೆ ತುಂಬಿಕೊಂಡು ಸುಖವಾಗಿದ್ದಾರೆ. ನನ್ನ ಯಾವ ಕೆಲಸಕ್ಕೂ ಇಲ್ಲ. ಇಲ್ಲಿ ಸ್ವಲ್ಪ ಕೂಡಿರೆಂದರೆ ಅವರಿಗೆ ಉಸಿರುಕಟ್ಟುವುದಂತೆ. ಏನು ಮಾಡಲಿ ?

ಅಂತೂ ಉಳಿಯುವುದು ಸುಳ್ಳು. ”

“ ಇದು ಬರೇ ಮಲೇರಿಯಾ. ನಾಲಠ್ಯಾರು ದಿನಗಳಲ್ಲಿ ನೆಟ್ಟಗಾಗುವಿರಿ. ಗಾಬರಿ ಮಾಡಿಕೊಳ್ಳಬೇಡಿ. ”

“ ಕೂತುಕೊಂಡಿರವ್ವಾ, ನೀವೇನೋ ಹೀಗನ್ನುತ್ತೀರಿ. ನಿಮ್ಮ ಆಶೀರ್ವಾದ ಬಲದಿಂದ ಉಳಿದರೂ ಉಳಿದೇನು ; ನನಗೆ ಆಶೆ ಇಲ್ಲ. ನಾನು ಯಮರಾಜನೊಡನೆ ಸೊಂಟಕಟ್ಟಿ ಜಗಳಕ್ಕೆ ನಿಲ್ಲಲು ಸಿದ್ಧನಾಗಿದ್ದೇನೆ. ಇನ್ನು ಅವನ ಮನೆಯ ಆತಿಥ್ಯ ಹೇಗಿದೆ ಎಂದು ನೋಡಬೇಕು. ಅಲ್ಲಿಯೂ ಆತ್ಮಗಳು ಇಲ್ಲಿಯ ಹಾಗೆಯೇ ಇರುತ್ತವೆಂದು ಜನರು ಹೇಳುತ್ತಾರೆ. ಕಚೇರಿಯಿದೆ, ಆಫೀಸರರಿರುತ್ತಾರೆ, ರಾಜರಿದ್ದಾರೆ. ದರಿವರಿದ್ದಾರೆ, ಭಾಷಣಗಳಿರುತ್ತವೆ, ವೃತ್ತಪತ್ರಗಳಿರುತ್ತವೆ. ಅಂದರೆ ಎಲ್ಲ ಇಲ್ಲಿಯ ಹಾಗೆಯೇ ಆಯಿತು. ಹೀಗಿದ್ದರೆ ಚಿಂತೆಯೇಕೆ ? ಅಲ್ಲಿಯೂ ಕಾಲು ನೀಡಿಕೊಂಡು ಪೇಪರನ್ನೋದುತ್ತಿರುವೆ. ”

ರತನಳಿಗೆ ನಗುವನ್ನು ತಡೆಯಲಾಗಲಿಲ್ಲ. ಮುನ್ನಿಯವರು ವಿನೋದ ಭಾವದಿಂದ ಹೀಗೆ ಹೇಳುತ್ತಿದ್ದಿಲ್ಲ. ಅವರ ಮುಖದಲ್ಲಿ ಗಂಭೀರ ವಿಚಾರದ ರೇಖೆ ಇತ್ತು. ರತನಳು ತನ್ನ ಅಸಾಮಯಿಕ ನಗುವನ್ನು ಅಡಗಿಸಲು ಹೊರಗೆ ಬಂದಳು. ಜಾಲಪಳೂ ಅವಳ ಸಂಗಡವೇ ಹೊರಟಳು.

ರತನಳೆಂದಳು— ತಂದೆ ಮನಸ್ಸಿನಲ್ಲಿ ಏನು ಯೋಚಿಸುತ್ತಿರಬಹುದು. ಇನ್ನಲ್ಲಿಗೆ ಹೋಗಲಾರೆ. ಅಲ್ಲ, ಹೀಗೆಯೇ ಏನಾದರೊಂದು ಮಾತು ಹೇಳಿ ಬಿಡುತ್ತಾರೆ. ನಗು ಬರದಿರುವದಿಲ್ಲ.

ಜಾಲಪ—ನನಗೂ ಹೀಗಾಗುವುದುಂಟು. ಜ್ವರ ಚನ್ನಾಗಿ ಬರುತ್ತಿರುವಾಗ ಬಾಯಿಗೆ ಬಂದ ಹಾಗೆ ಒದರುತ್ತಾರೆ. ನಮಗೆ ನಗು ಒತ್ತರಿಸುತ್ತದೆ. ಇವೊತ್ತು ಬೆಳಗ್ಗೆ “ ನನ್ನ ಹೊಟ್ಟೆ ಭಗ್ನಾಗಿದೆ, ನನ್ನ ಹೊಟ್ಟೆ ಭಗ್ನಾಗಿದೆ ” ಎಂದೆನ್ನತೊಡಗಿದರು. ನಮಗದರ ಅರ್ಥವಾಗಲೇ ಇಲ್ಲ. ಅಕ್ಕಾ, ಕೋಣೆಗೆ ಹೋಗುವ.

“ ನನ್ನೊಡನೆ ಬರುವುದಿಲ್ಲವೆ ? ”

“ ಇಂದು ಬರಲಾರೆ. ”

“ ನಾಳೆ ಬರುವಿಯಾ ? ”

“ ನೋಡಬೇಕು. ಇವರಿಗೆ ಗುಣವಾಗದೆ ಬರುವುದಿಲ್ಲವೆಂದು ಮಾಡಿದ್ದೇನೆ. ”

“ ಇಲ್ಲ, ನೀನು ಬರಲೇ ಬೇಕು ನಾಳೆ. ನಿನ್ನ ಹತ್ತಿರ ಒಂದು ಸಲಹೆ ಕೇಳಲಿಕ್ಕಿದೆ ? ”

“ ಏನದು ? ”

“ ಮನ್ನೀ ಹೇಳುತ್ತಾನೆ, ಇನ್ನು ಇಲ್ಲಿರುವುದೇಕೆ ಮನೆಗೆ ಹೋಗುವ, ಬಂಗಲೆ ಮಾರುವ ಎಂದು. ”

ಜಾಲಪಳು ಒಮ್ಮೆಗೆ ಅವಳ ಕೈಹಿಡಿದು ಹೇಳಿದಳು— ಅಕ್ಕಾ, ಎಂತಹ ಕೆಟ್ಟ ಸಂಗತಿ ಹೇಳಿದಿಯೆ? ನನ್ನನ್ನು ಈ ಅವಸ್ಥೆಯಲ್ಲಿ ಬಿಟ್ಟು ಹೋಗುವಿಯಾ? ಬೇಕಾದರೆ ಮನ್ನ ಬಂಗಲೆಯನ್ನು ಮಾರಲಿ. ಆದರೆ ನೀನು ಮಾತ್ರ ಹೋಗುವ ಹೆಸರತ್ತ ಬೇಡ. ನನಗೇಕೆ ನಿನ್ನ ಮೇಲೆ ಇಷ್ಟು ಪ್ರೇಮವೋ ತಿಳಿಯದು. ನೀನು ಹೋಗಿಬಿಟ್ಟರೆ ನನ್ನ ಪಾಡೇನು ?

ಹೀಗೆಂದು ರತನಳನ್ನು ಮೇಲೆ ಕರೆದುಕೊಂಡು ಹೋದಳು.

“ ಇಗೋ, ನಿನ್ನನ್ನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ಬಂಗಲೆಯನ್ನು ಮಾರುವುದಿಲ್ಲ. ಇನ್ನೂರು ರೂಪಾಯಿ ಮನೆ ಬಾಡಿಗೆ ಬರುತ್ತದೆ. ಅದು ನಮ್ಮಿಬ್ಬರ ಪೋಷಣೆಗೆ ಯಥೇಷ್ಟ ಸಾಕು. ”

ಫಕ್ಕನೆ ನೆಲದ ಮೇಲೆ ಚದುರಂಗದ ನಕ್ಷೆಯನ್ನು ನೋಡಿ ಕೇಳಿದಳು— ಇದೇನು ? ಯಾರೊಂದಿಗೆ ಅಡುತ್ತಿದ್ದಿಯೆ ?

ಜಾಲಪಳು ತನ್ನ ಯೋಚನೆಯನ್ನರುಹಿದಳು. ರತನಳಿಗೂ ಅದು ಸೂಕ್ತ ವೆಂದು ಕಂಡಿತು. ತಾನು ನಾಳೆ ಐವತ್ತು ರೂಪಾಯಿ ತಂದು ಕೊಡುವುದಾಗಿಯೂ ರೂಪಾಯಿಯನ್ನೂ ನಕ್ಷೆಯನ್ನೂ ಕಲ್ಪತ್ತೆಯ ‘ ಪ್ರಜಾಮಿತ್ರ ’ದ ಸಂಪಾದಕರ ಕಡೆ ಕಳುಹಿಸುವುದಾಗಿಯೂ ನಿಶ್ಚಯಿಸಿ ಅಲ್ಲಿಂದೆದ್ದಳು.

ಅಷ್ಟರಲ್ಲಿ ‘ ಮಧೂ, ಮಧೂ ’ ಎಂದು ಕೋಣೆಯಿಂದ ಮುನ್ನಿಯವರ ಕೂಗು ಕೇಳಿಸಿತು. ಜಾಲಪಳು ಕೋಣೆಯ ಕಡೆ ಧಾವಿಸಿದಳು. ರತನಳು ಹೊರಗೆ ಹೊರಡುತ್ತಿದ್ದಾಗ ರಾಮೇಶ್ವರಿ ಬೀಸಣಿಗೆಯಿಂದ ಬೀಸಿಕೊಳ್ಳುತ್ತಾ ಅಲ್ಲಿಗೆ ಬಂದಳು. ರತನಳೆಂದಳು— ಇದೇನಮ್ಮಾ, ನಾನು ಚಳಿಯಿಂದ ನಡುಗು ತ್ತಿದ್ದೇನೆ. ನಿಮಗೆ ಸೆಕೆಯಾಗುತ್ತಿದೆಯೆ ? ಎಲಾ, ಕಾಲಲ್ಲೆಲ್ಲ ಬಿಳಿ ಬಿಳಿಯಾಗ ರುವುದಲ್ಲ ! ಇದೇನು ? ಹಿಟ್ಟು ಬೀಸುತ್ತಿದ್ದಿರಾ ?

ರಾಮೇಶ್ವರಿ ಲಜ್ಜಿತಳಾಗಿ ಎಂದಳು— ಹೌದು. ಕೈಯಿಂದ ಬೀಸಿದ ಹಿಟ್ಟಿನ ರೊಟ್ಟಿ ಕೊಡಬೇಕೆಂದು ವೈದ್ಯರು ಹೇಳಿರುವರು. ಒಂದು ಸೇರಿಗೆ

ಒಂದಾಣೆ ಕೊಡುವೆನೆಂದು ಹೇಳಿದರೂ ಬೀಸುವುದಕ್ಕೆ ಜನವೇ ಸಿಗುವುದಿಲ್ಲ.

ರತನಳು ಆಶ್ಚರ್ಯದಿಂದ ಹೇಳಿದಳು—ನೀವೂ ಬೀಸುವಕಲ್ಲು ತಿರುಗಿಸುವುದೇ? ರಾಮೇಶ್ವರಿ—ಏನು ಮಹಾ ಒಂದು ಪಾವು ಬೀಸಿದರೆ ಎರಡು ದಿನಕ್ಕೂ ಹೆಚ್ಚಾಗುವದು. ವಧು ಮಾಡುತ್ತಿದ್ದಳು ಇದನ್ನು. ಆಗ ನಾನು ಅವರ ಬಳಿ ಕುಳಿರಬೇಕಾಗಿ ಬರುವದು. ನಾನು ರಾತ್ರಿಯಿಡೀ ಬೀಸುತ್ತಲೇ ಇರಬಲ್ಲೆ, ಅವರ ಬಳಿ ಒಂದು ನಿಮಿಷ ಇರುವುದೆಂದರೆ ಪ್ರಾಣಕ್ಕೆ ಬರುವುದು.

ರತನ ಹೋಗಿ ಬೀಸುವ ಕಲ್ಲಿನ ಬಳಿ ನಿಂತಳು. ನಗುತ್ತಾ ಮುಕ್ಕಾ ಲೆಯ ಮೇಲೆ ಕೂತು ಎಂದಳು—ಎಲ್ಲಿ ಗೋದಿ ತನ್ನಿ, ನೋಡುವ. ನನಗೂ ಆಗುತ್ತದೋ ಇಲ್ಲವೋ ನೋಡಬೇಕು.

ರಾಮೇಶ್ವರಿ ಕಿವಿಯನ್ನು ಮುಚ್ಚಿಕೊಂಡು—ಅಯ್ಯಯ್ಯೋ, ಬೇಡಪ್ಪಾ, ಬೇಡ. ನೀನು ಬೀಸುವುದೇ? ಕೈ ನೊಂದಿತು ಬೊಕ್ಕೆಯೇಳುವುದು.

“ ಏನೂ ಇಲ್ಲವ್ವಾ, ನೀವು ಗೋದಿ ತನ್ನಿ. ”

“ ಗೋದಿ ಎಲ್ಲ ಖರ್ಚಾಗಿದೆ. ಈಗ ಪೇಟೆಗೆ ಹೋಗಿ ತರುವುದು ಯಾರು? ”

“ ಇಲ್ಲ, ನಿಮ್ಮ ಸುಳ್ಳು ನನಗೆ ಗೊತ್ತಾಯಿತು. ನೋಡಿ. ನಾನೇ ಹೋಗಿ ಉಗ್ರಾಣದಲ್ಲಿ ನೋಡಿ ಬರುತ್ತೇನೆ. ”

ಹೀಗೆಂದು ರತನ ಉಗ್ರಾಣಕ್ಕೆ ಹೋಗಿ ಗೋದಿಯನ್ನು ಹುಡುಕಿ ತಂದಳು. “ ನೋಡಿ, ಸಿಕ್ಕಿತೋ ಇಲ್ಲವೋ? ”

“ ಅಯ್ಯೋ, ಯಾರಾದರು—ನೋಡಿದರೆ, ಏನೆಂದಾರು? ”

ಜಾಲಪಳು ಅಲ್ಲಿಗೆ ಬಂದಳು. ಈ ಪ್ರಕರಣವನ್ನು ನೋಡಿ ಹೇಳಿದಳು— ಇದೇನವ್ವಾ !

“ ನಾನೇನು ಮಾಡಲಿ. ಈಕೆ ಕೇಳುವುದಿಲ್ಲ. ”

ರತನ ಆನಂದದಿಂದ ಬೀಸುತ್ತಿದ್ದಳು. ಜಾಲಪಳು ನಕ್ಕು ಹೇಳಿದಳು.

“ ಏ ಬೇ, ಹಿಟ್ಟು ಸಣ್ಣಾಗದಿದ್ದರೆ ದುಡ್ಡು ಸಿಗಲಿಕ್ಕಿಲ್ಲ! ”

“ ಹಾಂ, ಹಾಂ, ಎಷ್ಟು ಸಣ್ಣ ಬೇಕಾದರೂ ಮಾಡೇನು. ಹಣಾ ಸರಿ ಸಿಗ್ಬೇಳು. ”

“ ಶೇರಿಗೆ ಒಂದೂವರೆ ಕಾಸು. ”

“ ಹೂಂ ನನ್ನವ್ವಾ. ”

“ ಮುಖ ತೊಳೆದುಕೊಂಡು ಬಾ. ”

“ ನಾನಿದೆಲ್ಲವನ್ನೂ ಬೀಸಿಯೇ ಏಳುವವಳು. ನೀನೇಕೆ ಇಲ್ಲಿ ನಿಂತಿದ್ದೀಯೆ ? ”

“ ನಾನೂ ಬರಲೆ ? ”

“ ಬೀಸುವ ಹಾಡು ಹೇಳಬೇಕನಿಸುತ್ತಿದೆ. ”

“ ಒಬ್ಬಳೆ ಹಾಡುವೆಯಾ ? ಒಟ್ಟಿಗೆ ಹಾಡುವ. ”

ರಾಮೇಶ್ವರಿಯೊಡನೆ ಜಾಲಪಳೆಂದಳು— ಅಮ್ಮಾ, ಸ್ವಲ್ಪ ಅಲ್ಲಿ ಕೂಡಿ, ನಾನು ಈಗಲೇ ಬಂದೆ.

ಜಾಲಪಳೂ ರತನಳ ಬಳಿ ಕೂತಳು. ಇಬ್ಬರೂ ಬೀಸುವ ಹಾಡು ಹೇಳತೊಡಗಿದರು—

ಮೋಹಿ ಜೋಗಿನ್ ಬನಾಕೇ ಕಹಾಂ ಗಯೇರೇ ಜೋಗಿಯಾ !

ಇಬ್ಬರ ಸ್ವರವೂ ಮಧುರವಾಗಿತ್ತು. ಒಂದು ಚರಣ ಹೇಳಿ ಇಬ್ಬರೂ ಮೌನವಾದಾಗ ಬೀಸುವ ಕಲ್ಲಿನ ಸ್ವರವು ಕಂಠಧ್ವನಿಯಿಂದ ರಂಜಿತವಾಪಂತೆ ಮತ್ತಿಷ್ಟು ಮನೋಹರವಾಗಿ ಕೇಳಿಸುತ್ತಿತ್ತು. ಇಬ್ಬರ ಎದೆಗಳೂ ಬಾಳುವೆಯ ಸ್ವಾಭಾವಿಕ ಆನಂದದಿಂದ ಪೂರ್ಣವಾಗಿದ್ದುವು— ಶೋಕದ ಭಾರವೂ ಇಲ್ಲ, ವಿಯೋಗದ ದುಃಖವೂ ಇಲ್ಲ. ಪ್ರಭಾತದ ಅಪೂರ್ವ ಶೋಭೆಯಲ್ಲಿ ಮಗ್ನವಾಗಿ ಹಕ್ಕಿಗಳೆರಡು ದನಿಗೂಡಿಸುತ್ತಿದ್ದುವು.

೩೦

ರಮಾನಾಥನ ಚಹದ ಅಂಗಡಿ ಸುರುವಾಯಿತು. ರಾತ್ರಿಗೆ ಮಾತ್ರ ತೆರೆಯುತ್ತಿತ್ತು. ಹಗಲಿಗೆ ಮುಚ್ಚಿರುತ್ತಿತ್ತು. ವ್ಯಾಪಾರ ಚೆನ್ನಾಗಿತ್ತು. ದೇವೀ ದೀನನೇ ಹೆಚ್ಚಾಗಿ ಕುಳ್ಳಿರುತ್ತಿದ್ದನು. ದಿವಸಕ್ಕೆ ಮೂರು ನಾಲ್ಕು ರೂಪಾಯಿಗೆ ತೊಂದರೆ ಇಲ್ಲ. ಕೈಯಲ್ಲಿ ನಾಲ್ಕು ಕಾಸಾದೊಡನೆ ರಮಾನಾಥನು ಒಂದು ಅಂದವಾದ ಮೇಜನ್ನು ತರಿಸಿದನು. ಎರಡು ದೈನಿಕ ಪತ್ರಗಳನ್ನೂ ತರಿಸುತ್ತಿದ್ದನು. ಕೆಲವೇ ದಿನಗಳಲ್ಲಿ ಎಲ್ಲ ಖರ್ಚು ಕಳೆದು ಮೂರು ನಾಲ್ಕು ರೂಪಾಯಿ ಉಳಿಯುವಷ್ಟು ವ್ಯಾಪಾರವಾಗತೊಡಗಿತು.

ಒಂದು ದಿನ ಅವನು ಒಂದು ರೇಶಿಮೆ ಶಾಲನ್ನು ತಂದು ದೇವೀದೀನನಿಗೆ ಕೊಟ್ಟನು. ಜಗ್ಗೊ ತಲೆನೋವೆಂದು ಒದರುತ್ತಿದ್ದಳು. ಅವಳ ಸಲುವಾಗಿ ಸುಗಂಧಿತ ತೈಲದ ಎರಡು ಬಾಟ್ಟಿಗಳನ್ನು ತಂದಿತ್ತನು. ಇಬ್ಬರೂ ಆನಂದ

ತುಂದಿಲರಾದರು. ಈಗ ಮುದುಕಿಯು ಹೊರೆಹೊತ್ತುಕೊಂಡು ಬಂದರೆ ರಮಾನಾಥನಿಗಾಗದು. ಅವಳನ್ನು ಗದರಿಸುವನು. ಅವಳು ಕೂಡ ಮಂಡಿಯಿಂದ ಸಾಮಾನು ತರುವಾಗ ರಮಾನಾಥನಿದ್ದಾನೋ ಇಲ್ಲವೋ ಎಂದು ನೋಡಿಕೊಂಡು ಮುನ್ನಡೆಯುತ್ತಿದ್ದಳು. ಅವನು ಕೂತಿದ್ದರೆ ಯಾರಿಗಾದರೂ ಎರಡು ಕಾಸುಕೊಟ್ಟು ಹೊರಿಸುವಳು. ಇಲ್ಲವಾದರೆ ಫಕ್ಕನೆ ತಂದು ಹೊರೆಯಿಳಿಸಿ ಶಾಂತಳಾಗಿ ಕೂತುಬಿಡುವಳು.

ಒಂದು ದಿನ “ ಮನೋರಮಾ ಧೇಟರದಲ್ಲಿ ” ರಾಧೇಶ್ಯಾಮನ ಹೊಸ ದೊಂದು ನಾಟಕವನ್ನು ಹಾಕಿದ್ದರು. ಎರಡು ದಿನಮೊದಲೇ ಜನರು ತಮ್ಮ ಸ್ಥಳಗಳನ್ನು “ ರಿಯೂರ್ವ ” ಮಾಡಿಸಿಕೊಳ್ಳುತ್ತಿದ್ದರು. ರಾತ್ರಿಯ ನುಗ್ಗುಟದಲ್ಲಿ ಒಂದಕ್ಕೇರಡು ಕೊಟ್ಟರೂ ಟಿಕೇಟು ಸಿಗುವುದು ಸಂಶಯ. ಆದ್ದರಿಂದ ಹಗಲಿನಲ್ಲೆ “ ರಿಯೂರ್ವ ” ಮಾಡಿಸಬೇಕು. ಆದರೆ ಪೋಲೀಸರು! ಹುಂ, ನನ್ನನ್ನು ಹಿಡಿಯಬೇಕೆಂದಿದ್ದರೆ ರಾತ್ರಿಗೆ ಹಿಡಿಯಲಿಕ್ಕಾಗುವದಿಲ್ಲವೆ? ಚಹರೆಯನ್ನು ಬದಲಿಸಲು ಸಗಡಿಯೊಂದೇ ಸಾಕು. ಹೀಗೆ ಮನಸ್ಸಿನಲ್ಲಿ ಧೈರ್ಯ ತಂದುಕೊಂಡು ಹತ್ತು ಗಂಟೆಗೆ ಮನೆಯಿಂದ ಹೊರಬಿದ್ದನು. ಮುದುಕಿ ಕೇಳಿದಳು—“ ಎಲ್ಲಿಗೆ ಮಗೂ. ರಮಾನಾಥ.” “ ಎಲ್ಲಾ ಇಲ್ಲವ್ವಾ, ಈಗ ಬಂದೆ.”

ರಸ್ತೆಯ ಬಳಿ ಬಂದಾಗ ರಮಾನಾಥನ ಸಾಹಸವು ಹಿಮದಂತೆ ಕರಗತೊಡಗಿತು. ಹೆಜ್ಜೆ ಹೆಜ್ಜೆಗೂ ಎಲ್ಲಿ ಪೋಲೀಸ ಕಾನ್‌ಸ್ಪೇಬಲನು ಬರುತ್ತಿರುವನೋ ಎಂದೆಣಿಸುವನು. ತಲೆತಗ್ಗಿಸಿಕೊಂಡು ನಡೆದನು. ಸಹಸಾ ಗುಪ್ತ ಪೋಲೀಸರು ವೇಷ ಬದಲಿಸಿ ತಿರುಗುವರೆಂಬದು ಅವನ ಮನಸ್ಸಿಗೆ ಹೊಳೆಯಿತು. ಯಾರೊ ಒಬ್ಬನು ಅವನ ಹತ್ತಿರದಿಂದಲೇ ಹೋಗುತ್ತಿದ್ದನು. ಇವನೇ ಏಕೆ ಆಗಿರಬಾರದು? ಹೋ, ನನ್ನನ್ನೇ ದಿಟ್ಟಿಸುತ್ತಾ ಬರುತ್ತಿದ್ದಾನೆ. ನಾನು ತಲೆತಗ್ಗಿಸಿಕೊಂಡು ಹೋಗುವುದರಿಂದ ಹೀಗೆ ನೋಡುತ್ತಿದ್ದರೆ ಚಿಂತೆಯಿಲ್ಲ. ಅಲ್ಲ ಅಲ್ಲ. ಇವನೇಕೆ ಇನ್ನೂ ನನ್ನನ್ನೇ ನೋಡುತ್ತಿರುವನು? ಹೌದು. ಖಂಡಿತ ಗುಪ್ತಚರನಿರಬೇಕು. ಅವನ ಕಾಟ ತಪ್ಪಿಸಲೆಂದು ರಮಾನಾಥನು ಒಂದು ಬೀಡದಂಗಡಿಯ ಮರೆ ಹೊಕ್ಕನು. ಆ ಮನುಷ್ಯನು ಅಂಗಡಿಯನ್ನು ಹಾದು ಹೋದನು. ರಮಾನಾಥನ ಜೀವ ಮರಳಿ ಬಂತು.

ಈಗ ಪುನಃ ಎದೆ ಗಟ್ಟಿಮಾಡಿಕೊಂಡು ನಡೆದನು. ರಸ್ತೆಬಿಟ್ಟು ಕಾಲ್ವಾರಿಯನ್ನು ಹಿಡಿದನು. ಮುಂದುಗಡೆಯಲ್ಲಿ ಬರುತ್ತಿದ್ದ ಮೂವರು ಪೋಲೀಸರೂ

ಆಗಲೇ ಇವನಂತೆ ಕಾಲುದಾರಿಗೆ ಬಂದರು. ರಮಾನಾಥನ ಎದೆ ಧಕ್ ಧಕ್ ಎನ್ನುತ್ತಿತ್ತು. ಮೋಟರುಗಳ ದೆಸೆಯಿಂದ ಇನ್ನೊಮ್ಮೆ ರಸ್ತೆಗೆ ಕಾಲಿಡುವಂತೆಯೂ ಇಲ್ಲ ಜಾರಿಕೊಳ್ಳಲಿಕ್ಕೆ ಒಂದು ಗಲ್ಲಿ ಸಹ ಇಲ್ಲ. ಈಗ ಎಲ್ಲರೂ ಹತ್ತಿರವೇ ಬಂದರು. ಇದೇನು ನನ್ನ ಕಡೆಯೇ ನೋಡುತ್ತಿದ್ದಾರೆ? ಈ ಪಗಡಿ ಸುಮ್ಮನೆ ಕಟ್ಟಿಕೊಂಡೆ. ಕಟ್ಟಿದ್ದೂ ಸರಿಯಾಗಿದೆಯೇ? ಶಿಖರದ ಹಾಗೆ ಎದ್ದು ನಿಂತಿದೆ. ತಂತಮ್ಮೊಳಗೆ ಆಡಿಕೊಳ್ಳುತ್ತಿದ್ದಾರೆ. ಪ್ರಾಯಃ ನನ್ನ ರೂಪವನ್ನು ಜಾನಿಸುತ್ತಿರಬಹುದು. ಇನ್ನು ಉಳಿಗಾಲವಿಲ್ಲ. ಮನೆಯವರಿಗೆ ಈ ಸಮಾಚಾರ ತಿಳಿದರೆ ಎಷ್ಟು ದುಃಖಿಸುವರೋ? ಜಾಲಸಳು ಅತ್ತು ಅತ್ತು ಪ್ರಾಣ ಕಳೆದುಕೊಂಡಾಳು. ಐದು ವರ್ಷಕ್ಕಿಂತ ಕಡಿಮೆ ಸಜೆ ಸಿಗಲಿಕ್ಕಿಲ್ಲ. ಜೀವನವು ಮುಗಿದಂತೆಯೆ ಸರಿ.

ಈ ಕಲ್ಪನೆಯ ದೆಸೆಯಿಂದ ಅವನ ಮುಖ ಮತ್ತು ಕಣ್ಣುಗಳು ಏನೋ ವಿಕೃತವಾದುವು. ಅವರು ತೀರ ಸಮೀಪಿಸಿದಾಗ ಇವನು ಅವರ ಕಣ್ಣು ತಪ್ಪಿಸಿಕೊಳ್ಳಲು ಅತ್ತಿತ್ತ ಗಾಬರಿಯಿಂದ ನೋಡುವಾಗ ಸಾಮಾನ್ಯ ಜನರಿಗೂ ಸಂಶಯ ಹುಟ್ಟಬೇಕಿತ್ತು. ಇನ್ನು ಅಭ್ಯಸ್ತವಾದ ಪೋಲೀಸರನ್ನು ಕೇಳಬೇಕೆ? ಅವರ ಲೈಟ್ ಬ್ಲಿಂಡನು—ಏಯ್ ಪಗಡಿ, ಸ್ವಲ್ಪ ಇಲ್ಲಿ ಬಾ. ನಿನ್ನ ಹೆಸರೇನು?

ರಮಾನಾಥನು ಪ್ರತಿಭಟಿಸುವ ತೆರದಲ್ಲಿ ಎದುರ್ನುಡಿದನು—ಹೆಸರು ಕೇಳಿ ಏನು ಮಾಡುವಿ? ನಾವೇನೂ ಕಳ್ಳರಲ್ಲ.

“ ಅಲ್ಲ, ಕಳ್ಳನಲ್ಲ. ನೀನು ರಾಜನೆಂದೇ ಮಾಡುವ, ಹೆಸರು ಹೇಳಲ್ಲ? ”

“ ಹೀರಾಲಾಲ್. ”

“ ಮನೆ ಎಲ್ಲಿ? ”

“ ಮನೆ! ”

“ ಹಾಂ, ಹಾಂ, ಮನೆ ಎಲ್ಲಿ? ”

“ ಶಹಾಜಹಾಂಪುರ. ”

“ ಯಾವ ಮೊಹಲ್ಲಾ? ”

ರಮಾನಾಥನು ಶಹಾಜಹಾಂಪುರಕ್ಕೆ ಹೋಗಿರಲಿಲ್ಲ. ಯಾವುದಾದರೂ ಕಲ್ಪಿತ ಮೊಹಲ್ಲದ ಹೆಸರು ಅವನಿಗೆ ಫಕ್ಕನೆ ನೆನಪಾಗಲಿಲ್ಲ. ದುಸ್ಸಾಹಸದಿಂದ ಹೇಳಿದನು—

“ ಏನು ನನ್ನ ಹುಲಿಯಾ ತಗೊಳ್ಳುತ್ತೀರಾ? ”

ಕಾನಸ್ವೇಬಲನೆಂದನು— ನಿನ್ನ ಹುಲಿಯಾ ಮೊದಲೆ ಬರಕೊಂಡಿದ್ದೇವೆ. ಸುಳ್ಳು ಹೆಸರು ಹೇಳಿದಿ. ಊರಿನ ಹೆಸರೂ ಸುಳ್ಳು ಕೊಟ್ಟಿ. ತಿಂಗಳುಗಟ್ಟಲೆ ಯಿಂದ ನಿನ್ನನ್ನು ಹುಡುಕುತ್ತಿದ್ದೇವೆ. ಇವತ್ತು ಹೇಗೋ ಸಿಕ್ಕಿದೆ, ನಡಿ ಠಾಣೆಗೆ!

ಹೀಗೆ ಹೇಳಿ ಅವನು ರಮಾನಾಥನ ಕೈ ಹಿಡಿದನು. ರಮಾನಾಥನು ಕೈ ಕೊಸರಿಸಿಕೊಳ್ಳಲು ಯತ್ನಿಸುತ್ತಾ ಹೇಳಿದನು—ವಾರಂಟ ತಾ. ಏನು ನನ್ನನ್ನು ಬರೇ ಹಳ್ಳಿಯ ಮಂಗನೆಂದೆಣಿಸಿದಿರಾ?

“ ಠಾಣೆಯಲ್ಲೇ ತೋರಿಸುತ್ತೇವೆ. ನಡಿ. ”

ಕೋತಿಯ ಆಟಕ್ಕಿಂತಲೂ ಹೆಚ್ಚು ಮನೋರಂಜಕವಾದ ಈ ಘಟನೆ ಯನ್ನು ನೋಡಲು ನೂರಾರು ಮಂದಿ ಸೇರಿದರು. ದೇವೀದೀನನು ದೂರದಲ್ಲಿ ಬರುತ್ತಿದ್ದ. ಅವನಿಗೆ ಈ ಗುಂಪು ನೋಡಲು ದೊರೆಯಿತು. ಅವನೂ ಕುತೂಹಲದಿಂದ ಹತ್ತಿರ ಬಂದು ನೋಡುವಾಗ, ಏನು ನೋಡುವುದು? ರಮಾನಾಥನು ಪ್ರೋಲೀಸರ ಕೈಯಲ್ಲಿದ್ದನು. ಮುಂದೆ ಬಂದು ಹೇಳಿದನು— ಹೇಂ ಹೇಂ, ಇದೇನು ಜಮಾದಾರರೆ, ಇವರು ನಮ್ಮ ಅತಿಥಿಗಳು. ಇವರನ್ನೆಲ್ಲಿ ಒಯ್ಯುತ್ತಿದ್ದೀರಿ ?

ಮೂವರೂ ದೇವೀದೀನನಿಗೆ ಪರಿಚಿತರಾದ್ದರಿಂದ ನಿಂತರು. ಒಬ್ಬನೆಂದನು— ನಿನ್ನ ಅತಿಥಿಯೇ? ಎಂದಿನಿಂದ ?

“ನಾಲ್ಕು ತಿಂಗಳಿಗೆ ಸ್ವಲ್ಪ ಕಡಿಮೆಯಾದೀತು. ಪ್ರಯಾಗದಲ್ಲಿ ಸಿಕ್ಕಿದ್ದರು, ಅಲ್ಲಿಯವರೇ. ನನ್ನ ಜತೆಗೇ ಬಂದಿದ್ದರು. ”

“ ಇವರ ಹೆಸರೇನು ? ”

“ ಇವರು ಹೇಳಲಿಲ್ಲವೆ ? ”

ಪ್ರೋಲೀಸರಿಗೆ ಸಂದೇಹ ಧೃಢವಾಯಿತು. ಒಬ್ಬನೆಂದನು—ನೀನೂ ಇವರೊಡನೆ ಸೇರಿರುವೆಯೆಂದು ತೋರುತ್ತದ್ದಲ್ಲವೆ? ಅದೇ ಹೆಸರು ಹೇಳುವುದಿಲ್ಲ.

ದೇವೀದೀನನು ಅಧಾರಹೀನ ಸಾಹಸದ ಭಾವದಿಂದ ಹೇಳಿದನು— ಏ ಪಾಂಡೇ, ನಿನ್ನ ಆಟ ಎಲ್ಲ ನನ್ನ ಹತ್ತಿರ ಬೇಡ. ತಿಳಿಯಿತೆ ?

ಆಗ ಇನ್ನೊಬ್ಬನೆಂದನು— ಇವನ ಹೆಸರು ಹೇಳಬಹುದಲ್ಲವೆ ?

“ ನಾವು ರಮಾನಾಥನೆಂದು ಕರೆಯುತ್ತೇವೆ. ಇವನ ನಿಜವಾದ ಹೆಸರು ಇದೆಯೋ ಅಥವಾ ಇನ್ನೊಂದೋ ನಮಗರಿಯದು.

ಪಾಂಡೇ ಹೇಳಿದನು— ಪಂಡಿತಸ್ವಾಮಿಗಳೇ, ಈಗ ಹೇಳಿ ನಿಮ್ಮ ಹೆಸರು

ಯಾವುದು? ರಮಾನಾಥನೋ, ಹೀರಾಲಾಲನೋ? ಅಥವಾ ಎರಡೂ ಇದೆಯೋ? ಒಂದು ಮನೆಯ ಹೆಸರು, ಇನ್ನೊಂದು ಆಶ್ರಿತ ಮನೆಯದು, ಅಲ್ಲವೆ?

ರಮಾನಾಥನಿಗೆ ಈ ಜನಜಂಗುಳಿಯ ಕಣ್ಣೆದುರು ಇರುವುದಕ್ಕಿಂತ, ಜೈಲು-ಯಾತನೆಯನ್ನನುಭವಿಸುವುದು ಹಿತವಾಗಿ ಕಂಡಿತು. ಅವನು ಮಾತಾಡದೆ ಪೋಲೀಸರ ಜತೆಯಲ್ಲಿ ಹೊರಟನು. ಪೋಲೀಸ್ ಸ್ಟೇಶನ್ ಸಮೀಪವಾದಂತೆ ದರ್ಶಕರ ಗುಂಪು ಕಿರಿದಾಯಿತು. ರಮಾನಾಥನೊಮ್ಮೆ ಹೊರಳಿ ನೋಡಿದನು. ದೇವೀದೀನನಲ್ಲಿರಲಿಲ್ಲ. ಅವನ ಬಾಯಿಯಿಂದ ಬಿಸಿಯುಸಿರು ಹೊಮ್ಮಿತು. ಸರಿ, ಆಪತ್ತಿನಲ್ಲಿ ಆಧಾರವಾಗಿರಬಹುದಾದುದೂ ದೂರವಾಯಿತೆ?

೩೧

ಪೋಲೀಸ್ ಸ್ಟೇಶನ್ನಿನಲ್ಲಿ ಒಂದು ದೊಡ್ಡ ಮೇಜಿನ ಮುಂದೆ ನಾಲ್ಕು ಮಂದಿ ಕುಳಿತಿದ್ದರು. ಒಬ್ಬರು ದರೋಗರು, ಇನ್ನೊಬ್ಬರು ಅವರ ಸಹಾಯಕರು. ಇನ್ನಿಬ್ಬರು ಇನ್‌ಸ್ಪೆಕ್ಟರು ಮತ್ತು ಡೆಪ್ಪಿ ಸುಪರಿಂಟೆಂಡೆಂಟ್‌ರು

ಡೆಪ್ಪಿಯವರು ಸಿಗಾರನ್ನೆಳೆದು ಹೇಳಿದರು—ಹೊರಗಿನ ಸಾಕ್ಷಿಗಳಿಂದ ಉಪಯೋಗವಿಲ್ಲ. ಇವರೊಳಗೆ ಯಾರಾದರೂ 'ಎಪ್ರೂವರ್' ಆಗಬೇಕಾಗಿದೆ. ಬೇರಾವ 'ಆಲ್ಟರ್ನೇಟಿವ್ಸ್' ಕಾಣುವುದಿಲ್ಲ.

ಇನ್‌ಸ್ಪೆಕ್ಟರು ದರೋಗರ ಕಡೆಗೆ ನೋಡಿ ಎಂದರು— ನಮ್ಮಿಂದಾಗುವ ಯಾವ ಕೆಲಸವನ್ನೂ ನಾವು ಮಾಡದೆ ಬಿಡಲಿಲ್ಲ. ಎಲ್ಲಾ ತರದ ಆಸೆ ತೋರಿಸಿ ಯಾಯಿತು. ಹೊರಗಿನವರನ್ನೂ ಪರೀಕ್ಷಿಸಿದೆವು. ಎಲ್ಲರೂ ಕಿವಿ ಮುಚ್ಚಿ ಕೊಳ್ಳುವವರೇ.

ಡೆಪ್ಪಿ— ಆ ಮಾರ್ವಾಡಿಯನ್ನು ಪುನಃ ಗದರಿಸಿ ನೋಡಬೇಕು. ಅವನ ತಂದೆಯನ್ನು ಕರೆಯಿಸಿ ಹೆದರಿಸಿ ನೋಡಿ.

ಇನ್‌ಸ್ಪೆಕ್ಟರ್— ಪ್ರಮಾಣವಾಗಿ ಹೇಳುತ್ತೇನೆ. ಇವೊತ್ತು ಬೆಳಗಿನಿಂದ ನಾವು ಅದನ್ನೇ ಮಾಡುತ್ತಿದ್ದೇವೆ. ಆದರೆ ಮಗ ಮಾತ್ರ ಬಾಯಿ ಬಿಡಲಿಲ್ಲ.

ಕೊನೆಗೆ ಡೆಪ್ಪಿ ಎಂದರು— ಸರಿ, ಮೊಕದ್ದಮೆ ನಡೆಯಲಾರದು. ವ್ಯರ್ಥ ಕೆಟ್ಟ ಹೆಸರು ಬಂದಂತಾಯಿತು.

ಇನ್‌ಸ್ಪೆಕ್ಟರ್— ಇನ್ನು ಒಂದು ತಿಂಗಳಿನ ಅವಕಾಶ ಕೊಟ್ಟರೆ ಎಲ್ಲ ಸರಿ

ಯಾದೀತೆಂದು ನಾನೆಣಿಸುವೆ.

ಹಾಗೆಯೇ ನಿಶ್ಚಯಿಸಿ ದರೋಗನನ್ನು ಬಿಟ್ಟು ಉಳಿದವರು ಹೊರಟು ಹೋದರು. ದರೋಗನು ಹುಕ್ಕುಕ್ಕೆ ಹೇಳಿ ಕಳುಹಿದನು. ಅಷ್ಟರಲ್ಲಿ ಪೋಲೀಸ ನೊಬ್ಬನು ಬಂದು ಕೇಳಿದನು—ದರೋಗಜೀ, ಒಬ್ಬ ಅಪರಾಧಿಯನ್ನು ಹಿಡಿದು ತಂದಿರುವೆ. ಸ್ವಲ್ಪ ಬೆದರಿಸಿದರೆ ಎಲ್ಲ ಬಾಯಿ ಬಿಡುತ್ತಾನೆ. ದೇವೀದೀನನ ಮನೆಯಲ್ಲಿದ್ದನಂತೆ.

“ ಯಾರು, ಆ ದೇವೀದೀನನೆ? ಎರಡು ಮಕ್ಕಳು..... ”

“ ಹಾಂ, ಹಾಂ, ಅವನೇ. ”

ರಮಾನಾಥನನ್ನು ದರೋಗನ ಮುಂದೆ ಹಾಜರು ಮಾಡಿದರು. ದರೋ ಗನು ಅವನನ್ನು ನೆತ್ತಿಯಿಂದ ಕಾಲ್ತನಕ ದಿಟ್ಟಿಸಿ ಎಂದನು—ಒಳ್ಳೆಯದು. ಅಲ್ಲ ಹಾಬಾದಿನ ರಮಾನಾಥನೆಂದರೆ ಇವನೆಯೋ? ಒಳ್ಳೆಯ ಸಮಯದಲ್ಲಿ ಸಿಕ್ಕಿದೆ. ಆರು ತಿಂಗಳಿಂದ ಹುಡುಕಿ ಹುಡುಕಿ ಬೇಸತ್ತೆವು. ಇಲ್ಲಿಗೆ ಯಾವಾಗ ಬಂದೆ?

ಕಾನ್‌ಸ್ಟೇಬಲನೆಂದನು— ಸತ್ಯದ ಸಂಗತಿ ಹೇಳಿದರೆ ನಿನಗೇನೂ ಆಗಲಾರದು.

ರಮಾನಾಥನು ಪ್ರಸನ್ನಚಿತ್ತನೆಂದು ತೋರಿಸಿಕೊಳ್ಳಲು ಯತ್ನಿಸುತ್ತ ಎಂದನು— ಈಗಂತೂ ನಿಮ್ಮ ಕೈಯೊಳಗಿರುವೆನು. ಹೇಗೆ ಬೇಕೋ ಹಾಗೆ ಮಾಡಿ. ನನ್ನ ದಿಟ್ಟತನವೆನ್ನಿ ಅಥವಾ ದುರದೃಷ್ಟವೆನ್ನಿ ಮುನ್ನಿಸಾಲಿಟೆಯ ನಾಲ್ಕೂರು ರೂಪಾಯಿಗಳಿಗೆ ಕೈಕೊಟ್ಟು,— ಮನೆಗೆ ತಿಳಿಸಿದ್ದರೆ ಅದೊಂದು ದೊಡ್ಡ ವಿಷಯವಲ್ಲ. ಆದರೆ ನಾಚುಗೆ ಬಿಡಲಿಲ್ಲ. ಹಾಗಾಗಿ— ಓಡಿ ಬಂದೆ.

ದರೋಗ— ಹೂಂ. ವಿಷಯ ಸ್ವಲ್ಪ ಕಠಿಣವಿದೆ. ಏನು ಕುಡಿಯುವ ಅಭ್ಯಾಸವಿತ್ತೆ ?

ರಮಾ—ಶರಾಬು ಮುಟ್ಟಿಲ್ಲವೆಂದು ಬೇಕಾದರೆ ಪ್ರಮಾಣ ತಕ್ಕೊಳ್ಳಿ.

ದರೋಗ—ಪ್ರೀತಿಯ ಬಾಜಾರದಲ್ಲಿ ಕೊಳ್ಳೆ ಹೋದಿರೆಂತ ಕಾಣುತ್ತದೆ !

ರಮಾ—ನಮ್ಮಂತಹ ಅರೆಹೊಟ್ಟೆಯವರನ್ನಲ್ಲಿ ಕೇಳುವರಾರು ?

ದರೋಗ— ಹಾಗಾದರೇನು, ಜುಗಾರಿಯಾಡಿದಿಯಾ ? ಇಲ್ಲ, ಹೆಂಡ

ತಿಗೆ ಆಭರಣ ಮಾಡಿಸಿದಿಯಾ ?

ರಮಾನಾಥನ ಕತ್ತು ನಾಚಿಕೆಯಿಂದ ಬಗ್ಗಿತು.

ದರೋಗ—ಸರಿ, ಇಲ್ಲಿ ನಿನಗೆ ಒಳ್ಳೆ ಗಟ್ಟಿ ಆಭರಣ ಕೊಡಿಸುವ.

ಅಷ್ಟರಲ್ಲಿ ದೇವೀದೀನನು ಬಂದು ದರೋಗರ ಮುಂದೆ ನಿಂತನು. ದುರ್ದೈವಿ
ಗನು ಕಠೋರ ಸ್ವರದಿಂದೆಂದನು—ಏತಕ್ಕೆ ಬಂದೆಯೋ ಇಲ್ಲಿ ?

ದೇವಿ— ಹುಜೂರರಿಗೆ ಸಲಾಂ ಮಾಡಲು ಬಂದೆ. ಈ ಬಡವನ ಮೇಲೆ
ಸ್ವಲ್ಪ ದಯದೋರಿ ಪ್ರಭೋ. ಪಾಪ ಹಸುವಿನಂತಹ ಮನುಷ್ಯ.

ಹೀಗೆಂದವನೇ ಟೊಂಕದಿಂದ ಐದು ಗಿನಿಗಳನ್ನು ತೆಗೆದು ಮೇಜಿನ
ಮೇಲಿಟ್ಟನು.

ದರೋಗನು ಬೆಚ್ಚಿಬಿದ್ದು ಕೇಳಿದನು— ಇದೇನು ? ಏತಕ್ಕೆ ?

ದೇವಿ— ಏನೂ ಇಲ್ಲ, ಹುಜೂರರ ಎಲೆಯಡಿಕೆಗೆ ಅಷ್ಟೆ.

ದರೋಗ— ಲಂಚವಲ್ಲವೆ ? ಬೇಕಾದರೆ ಇದೇ ತಪ್ಪಿಗೆ ಜೈಲಿಗೆ ಕಳಿಸಲೆ ?

ದೇವಿ— ಕಳಿಸಿರಿ ಹುಜೂರ್, ಮನೆಯಾಕೆಗೆ ಕಟ್ಟಿಗೆ-ಬಟ್ಟಿಯ ಚಿಂತೆ
ಯಾದರೂ ತೊಲಗೀತು. ಜೈಲಿನೊಳಗಿಂದಲೇ ನಿಮ್ಮನ್ನು ಹರಸುವೆ.

ದರೋಗ— ಇವನನ್ನು ಬಿಡಬೇಕಾದರೆ ಐವತ್ತು ಗಿನಿ ತಂದು ಮುಂದಿಡು.
ಇವನನ್ನು ಹಿಡಿದರೆ ಐನೂರು ರೂಪಾಯಿಗಳ ಇನಾಮಿದೆ ಗೊತ್ತೆ ?

ದೇವಿ— ಬಡವ ಸ್ವಾಮೀ. ಇದರಿಂದಲೇ ಸಂತೋಷ ಮಾಡಿಕೊಂಡು....

ದರೋಗ— ಯಾರಲ್ಲಿ ? ಈ ಮುದಿಯನನ್ನು ಹೊರಕ್ಕೆ ದಬ್ಬೋ.

ದೇವೀದೀನನು ಅವೇಶದಿಂದ ನಡುಗುತ್ತಿದ್ದನು. ಔಡುಕಟ್ಟಿಕೊಂಡು
ಹೊರಗೆ ಬಂದನು. ಒಬ್ಬ ಕಾನ್‌ಸ್ಟೇಬಲನ ಹತ್ತಿರ ಏನೋ ಹೇಳಿ ಹಾರಿದಂತೆ
ರಸ್ತೆಯನ್ನು ಸೇರಿದನು. ಆದರೆ ಒಂದು ಕ್ಷಣದಲ್ಲಿ ಮರಳಿ ಬಂದು ಹೇಳಿ
ದನು— ಹುಜೂರ್, ತಾಸಿನ ಪುರಸೊತ್ತು ಕೊಡುವಿರಾ ?

ರಮಾನಾಥನು ಅವನ ಮಮತೆಯನ್ನು ಕಂಡು ಅತ್ತುಬಿಟ್ಟನು—ತಂದೆ,
ನನಗಾಗಿ ವ್ಯರ್ಥ ಶ್ರಮವೇಕೆ ? ನನ್ನ ಸ್ವಂತ ತಂದೆಯಿದ್ದರೂ ಇದಕ್ಕಿಂತ ಹೆಚ್ಚು
ಏನು ಮಾಡುತ್ತಿದ್ದನು ?

ದೇವಿ— ಎಂತಹ ಮಾತನ್ನಾಡುತ್ತಿರುವಿ ? ದೇವೀದೀನನು. ಹಣಕ್ಕೆ
ಹಿಂಜರಿವನಲ್ಲ. ಮನೆ ಮಾರಿದರೆ ನಿಂತ ಕಾಲಲ್ಲಿ ಹತ್ತು ಸಾವಿರ ರೂಪಾಯಿ
ಬಂದೀತು. ದರೋಗಜೀ, ಇವನನ್ನು ಈಗಲೇ ಬಂಧಿಸಬೇಡಿ. ನೀವು ಹೇಳಿದ
ಷ್ಟನ್ನು ಇನ್ನು ಸ್ವಲ್ಪವೇ ಹೊತ್ತಿನಲ್ಲಿ ತಂದುಕೊಡುವೆ.

ದೇವೀದೀನನು ಹೋದ ಸ್ವಲ್ಪ ಹೊತ್ತಿನಲ್ಲಿ ದರೋಗನಿಗೆ ಫಕ್ಕನೆ ಒಂದು
ಯೋಚನೆ ಹೊಳೆಯಿತು. ರಮಾನಾಥನನ್ನು ನೋಡಿ ಎಂದರು— ನಾನು

ಹೇಳಿದ ಹಾಗೆ ಮಾಡಿದರೆ ದೇವೀದೀನನ ಹಣವೂ ಉಳಿಯುವುದು, ನಿಮಗೂ ಕಲಂಕ ತಟ್ಟದು.

“ ಅಂತಹ ಉಪಾಯವಿರಬಹುದೆಂದು ನಾನೆಣಿಸುವುದಿಲ್ಲ. ”

“ ಅದರ ಗೋಜು ನಿಮಗೇಕೆ? ನೀವು ಒಂದು ನೊಕದ್ದಮೆಯಲ್ಲಿ ಸಾಕ್ಷಿ ಹೇಳಿದರಾಯಿತು; ಅಷ್ಟೆ. ”

“ ಸುಳ್ಳು ಸಾಕ್ಷಿಯೆ? ”

“ ಅಲ್ಲ, ಸಂಪೂರ್ಣ ಸತ್ಯ. ಮುನ್ನಿಸಿಪಾಲಿಟಿಯ ದವಡಿಯಿಂದ ತಪ್ಪಿಸಿ ಕೊಳ್ಳುವುದೂ ಮಾತ್ರವಲ್ಲ ಸರಕಾರದ ಪ್ರೀತಿಗೂ ಪಾತ್ರರಾಗುವಿರಿ. ಲಾಭ-ನಷ್ಟ ನೀವೇ ಯೋಚಿಸಿ ನೋಡಿ. ನನ್ನದೇನೂ ಒತ್ತಾಯವಿಲ್ಲ. ”

ದರೋಗರು ದರೋಡಿಯ ಸಮಾಚಾರವನ್ನು ತಿಳುಹಿದರು. ರಮಾ ನಾಥನು ಸಂಶಯಭಾವದಿಂದ ಹೇಳಿದನು—ನಿಮ್ಮ ಪಕ್ಷಕ್ಕೆ ಸೇರಿ ನಾನು ಕಳ್ಳರವನೆಂದು ಹೇಳಬೇಕೆಂದಲ್ಲವೆ ನಿಮ್ಮ ಆಶಯ? ಇದು ಸುಳ್ಳು ಸಾಕ್ಷಿಯಲ್ಲವೆ?

“ ಅದು ಹೇಗೆ? ಕಳ್ಳರಿಗೆ ಹೆದರಿ ಯಾರೂ ಸಾಕ್ಷಿಗೆ ಒಪ್ಪುವುದಿಲ್ಲ. ಅಷ್ಟೇ ಹೊರತಾಗಿ ಅಸಾದಿತ್‌ರಲ್ಲ ಕೊಲೆಪಾತಕಿಗಳೇ. ಅದರಲ್ಲಿಯೂ ಒಂದು ಮಾತು. ನಿಮ್ಮ ಜೀವನವು ರೂಪುಗೊಳ್ಳುವುದರಲ್ಲಿರುವಾಗ ಒಂದು ಸ್ವಲ್ಪ ಸುಳ್ಳು ಹೇಳುವುದು ಅದರಿದಿರು ದೊಡ್ಡ ಸಂಗತಿಯಲ್ಲ. ಚೆನ್ನಾಗಿ ಯೋಚಿಸಿ ನೋಡಿ. ಸಂಜೆಯತನಕ ಸಮಯವಿದೆ. ”

“ ನನ್ನ ಸಾಕ್ಷಿಯಿಂದ ನಿರಪರಾಧಿಗಳಿಗೆ ದಂಡನೆಯಾಗುವುದೋ ಎಂದು ನನಗೆ ಹೆದರಿಕೆ. ”

“ ನನ್ನನ್ನು ನಂಬುವುದಾದರೆ ಹಾಗೇನೂ ಆಗಲಾರದು. ”

“ ಮತ್ತೆ ನಾಳೆ ಮುನ್ನಿಸಿಪಾಲಿಟಿಯವರು ನನ್ನ ಕುತ್ತಿಗೆ ಅಳಿಯಲು ಬಂದರೆ ನಾನು ಯಾರನ್ನು ಕರೆಯಲಿ? ”

“ ಏನು, ಮುನ್ನಿಸಿಪಾಲಿಟಿಯವರಿಗೆ ಕೊಬ್ಬು ಜಿಳಿದಿರುವುದೆ? ಸರಕಾರವೇ ನಿಮ್ಮನ್ನು ಬಿಟ್ಟುಬಿಡುವಾಗ ಮತ್ತೆ ತಕ್ಷೀರೆಲ್ಲಿಯದು? ”

“ ನಾಕರಿ? ”

“ ಸರಕಾರ ನೋಡಿಕೊಳ್ಳುವುದು. ಇಂಥವರನ್ನು ಸರಕಾರವು ತಮ್ಮ ಗೆಳೆಯರನ್ನು ಮಾಡಿಕೊಳ್ಳುವುದು. ”

ಕೂಡಲೆ ಮೋಟಾರಿನ ಮೇಲೆ ರಮಾನಾಥನನ್ನು ಕುಳ್ಳಿರಿಸಿಕೊಂಡೇ

ಡೆಪ್ಟಿ ಸಾಹೇಬರಲ್ಲಿಗೆ ದರೋಗರ ಸವಾರಿ ಹೋಯಿತು. ಅಲ್ಲಿ ಡೆಪ್ಟಿಯವರ ಮುಂದೆ ಏಕಾಂತದಲ್ಲಿ ತನ್ನ ಜಾಣ್ಮೆಯೊಂದನ್ನಷ್ಟು ಹೊಗಳಿದುದಾಯಿತು. ಡೆಪ್ಟಿ ಎಂದನು— “ಹಾಂ, ಜನ ಚಿಂತಿಲ್ಲ. ಆದರೆ ಮೊದಲು ಅಲಹಾಬಾದಿಗೆ ಟೆಲಿಫೋನಿನಿಂದ ತಿಳುಹಿಸಬೇಕು. ದರೋಗನು ಮೊದಲು ಅಲಹಾಬಾದ ಪೋಲೀಸ ಸ್ಟೇಶನ್ನಿಗೆ ಫೋನ ಮಾಡಿ ಕೇಳಿದನು. ಅಲ್ಲಿಂದ ‘ರಮಾನಾಥನೆಂಬ ಯಾರ ಮೇಲೂ ಇಲ್ಲಿ ಮೊಕದ್ದಮೆ ಇಲ್ಲ’ವೆಂದು ಉತ್ತರ ಬಂತು. ಆಮೇಲೆ ಮುನ್ಸಿಪಾಲಿಟಿ ಆಫೀಸಿಗೆ ಫೋನ ಮಾಡಿದನು.

“ ನಿಮ್ಮಲ್ಲಿ ರಮಾನಾಥನೆಂಬ ಗುಮಾಸ್ತನಿದ್ದನೆ? ”

“ ಹೌದು, ಇದ್ದನು. ”

“ ಅವನು ರೂಪಾಯಿಗಳನ್ನು ಎಬ್ಬಿಸಿ ಓಡಿಹೋಗಿರುವನೆ? ”

“ ಓಡಿ ಹೋಗಿರುವುದು ಹೌದು. ರೂಪಾಯಿ ಎಬ್ಬಿಸಲಿಲ್ಲ. ಏನು ಅವನು ನಿಮ್ಮಲ್ಲಿರುವನೇ? ”

“ ಹೌದು. ನಾವಾತನನ್ನು ಬಂಧಿಸಿದ್ದೇವೆ. ರೂಪಾಯಿ ಹೊಡೆದು ಹಾಕಿದನೆಂದು ಅವನೇ ಹೇಳುತ್ತಾನೆ. ಸಂಗತಿ ಏನು? ”

“ ಪೋಲೀಸರಿಗೆ ಕಲಿಸಿ ಕೊಡಬೇಕೆ? ಸ್ವಲ್ಪ ತಲೆ ಖರ್ಚು ಮಾಡಿ. ”

“ ಈ ವಿಷಯದಲ್ಲಿ ಬುದ್ಧಿ ಕೆಲಸ ಮಾಡುವುದೇ ಇಲ್ಲ. ”

“ ಅಲ್ಲಿ ಮಾತ್ರವೆಂದೇನು, ಎಲ್ಲಿಯೂ ಹೀಗೆಯೆ. ಇಲ್ಲಿ ಕೇಳಿ, ರಮಾನಾಥನು ಲೆಕ್ಕ ಕೂಡಿಸುವುದರಲ್ಲಿ ತಪ್ಪಿಹೋಗಿ ಬರಿಯ ಭಯದಿಂದಲೇ ಓಡಿರುವನು, ಹಣವೆಲ್ಲ ಸರಿಯಾಗದ್ದು ಆಮೇಲೆ ಕಂಡುಬಂತು. ಈಗಲಾದರೂ ತಿಳಿಯಿತೆ? ”

ಡೆಪ್ಟಿ— ಆಯಿತ್ತಲ್ಲ ಕತೆ, ಹಕ್ಕು ಬಲೆಯಿಂದ ಹಾರಿಹೋಯಿತು.

ದರೋಗ— ಅದು ಹೇಗೆ ಹುಜೂರ್. ರಮಾನಾಥನ ಹತ್ತಿರ ಈ ಮಾತು ಹೇಳುವರಾರು? ಅಂಥವರು ಯಾರ ಹತ್ತಿರವೂ ಅವನಿಗೆ ಮಾತಾಡಗೊಡದಿದ್ದರಾಯಿತು. ಹೊರಗಿನ ಸಮಾಚಾರವೂ ಕಿವಿಗೆ ಬೀಳಲಾಗದು. ಅವನನ್ನು ಮನೆಯಿಂದ ಯಾರಾದರೂ ಹುಡುಕಿಕೊಂಡು ಬಂದರೆ, ಅವರನ್ನು ಇಲ್ಲಿಗೆ ಬರದಂತೆ ಮಾಡಬೇಕು. ಮಾಫೀ ಪತ್ರಕ್ಕಾಗಿ ಕಮೀಷನರರಿಗೆ ಬರೆದಿದೆಯೆಂದು ಹೇಳಿದರೆ ಸರಿ.

ಇಲ್ಲಿ ಹೀಗೆ ಪರಾಮರ್ಶೆ ನಡೆಯುವ ಹೊತ್ತಿನಲ್ಲಿ ದೇವೀದೀನನು ತಾಣೆಗೆ

ಹಿಂದೆ ಬಂದನು. ಅಲ್ಲಿ ದರೋಗರು ಇಲ್ಲದ್ದನ್ನು ಕಂಡು ಒಬ್ಬ ಕಾನ್‌ಸ್ಟೇಬಲನ ಹತ್ತಿರ ಹೀಗೆಂದನು— ಆಬ್ಬಾ ಇವರೇ. ಎರಡು ಗಂಟೆಯಲ್ಲಿ ತರುವೆನೆಂದು ಹೇಳಿದೆ, ಒಂದೇ ಗಂಟೆಯಲ್ಲಿ ಹಿಡಿದುಕೊಂಡು ಬಂದೆ. ಆಷ್ಟು ಹೊತ್ತು ತಡೆದು ಕೊಳ್ಳುವ ತಾಳ್ಮೆಯಿಲ್ಲ. ಇವನನ್ನು ಪ್ರಯಾಗರಾಜಕ್ಕೆ ಕಳಿಸಿದರೆ ತೀರಿತು. ಮುದುಕಿ ಅತ್ತು ಅತ್ತು ಪ್ರಾಣ ತೆಗೆದುಕೊಳ್ಳುವಳಲ್ಲಾ !

ಹೀಗೆ ಹೇಳಿ ಅಲ್ಲೇ ಕುಳಿತುಬಿಟ್ಟನು. ಕಾನ್‌ಸ್ಟೇಬಲನು ಕೇಳಿದನು— ಎಷ್ಟು ಹೊತ್ತೆಂದು ಇಲ್ಲಿ ಕೂಡುವೆ ?

“ಎಷ್ಟು ಹೊತ್ತೆಂದರೇನು? ಇನ್ನು ದರೋಗರ ಹತ್ತಿರ ಎರಡು ಸರಿಯಾದ ಮಾತನ್ನಾಡದೆ ಹೊರಡುವಂತೆಯೇ ಇಲ್ಲ. ಜೈಲಿಗೆ ಕಳಿಸಿದರೂ ಸರಿಯೆ, ಚಿಂತಿಲ್ಲ. ಅಲ್ಲ, ಇವರಿಗೂ ಮಕ್ಕಳು-ಮರಿಗಳಿಲ್ಲವೆ? ದೇವರಿಗೆ ಸ್ವಲ್ಪವೂ ಹೆದರುವದಿಲ್ಲವೆ? ನೋಡುವ.”

ದೇವೀದೀನನು ಅಲ್ಲಿ ಕೂತುಕೊಂಡು ಒಂದು ತಾಸಾಗುವುದರೊಳಗಾಗಿ ಮುದುಕಿಯೂ ಬಂದುಬಿಟ್ಟಳು. ಬಾಗಿಲಲ್ಲಿ ದೇವೀದೀನನ್ನು ಕಂಡು ಕೇಳಿದಳು. “ಇಲ್ಲಿ ಏನು ಮಾಡುತ್ತಿದ್ದೀರಿ? ರಮಾ ಎಲ್ಲಿ?”

“ ಸುಸರಿಂಟೆಂಡೆಂಟರ ಹತ್ತಿರ ಒಯ್ಯಿರುವರು. ಇನ್ನು ಸಿಗುತಾನೋ ಇಲ್ಲ, ನೇರವಾಗಿ ಪ್ರಯಾಗಕ್ಕೆ ಕಳಿಸುತ್ತಾರೋ ನೋಡಬೇಕು. ”

“ ಎಂತಹ ಮನುಷ್ಯರಪ್ಪಾ. ಆಷ್ಟು ಕೊಟ್ಟರೆ ಬಿಡುತ್ತೇವೆಂದವರು ಇದೇನು ಕೆಲಸ ಮಾಡಿಬಿಟ್ಟರು? ”

“ ಎರಡು ಮಾತು ಆಡಿಯೇ ಹೋಗೋಣವೆಂದು ಕೂತಿದ್ದೇನೆ. ”

“ ಹಾಂ, ಎರಡು ಮಾತು ಹೇಳಿಯೇ ಬಿಡುವುದು. ಯಾರು ತನ್ನ ಮಾತಿನವನಲ್ಲವೋ ಅವನು ತಂದೆಗೆ ಹುಟ್ಟಿದವನು ಹೇಗಾದಾನು? ಬರಲಿ, ಬರಲಿ. ನನಗೇನು ಮಾಡುವರೋ ನೋಡುವೆ. ”

“ ಅಂಗಡಿಯಲ್ಲಿ ಯಾರಿದ್ದಾರೆ? ”

“ ಮುಚ್ಚಿ ಬಂದಿದ್ದೇನೆ. ಪಾಪ, ಇಷ್ಟರತನಕ ತಿನ್ನಲಿಲ್ಲ, ಉಣ್ಣಲಿಲ್ಲ ಮಗು. ಆ ತಮಾಷೆಗೆ ಬೆಂಕಿ ಬೀಳಲಿ. ಅದರ ಟಿಕೇಟೆಗೆಂದು ಹೋಗಿಯೇ ಈ ವಿಸತ್ತು ಕೊರಳಿಗೆ ಬಿತ್ತಲ್ಲವೆ? ”

ದರೋಗರ ಮೋಟರು ಬಂದಿತು. ಇನ್‌ಸ್ಪೆಕ್ಟರ ಸಾಹೇಬರೂ ಇದ್ದರು. ರಮಾನಾಥನು ಮೋಟರಿನಿಂದ ಇಳಿದು ಹೇಳಿದನು— ಇಲ್ಲಿ ಬಂದು ಬಹಳ

ಹೊತ್ತಾಯಿತೇನು ತಂದೆ ? ಬಾ, ಆ ಕೋಣೆಗೆ ಹೋಗುವ. ಅಮ್ಮಾ, ನೀನು ಯಾವಾಗ ಬಂದಿ ?

ದರೋಗನು ವಿನೋದದಿಂದ ಹೇಳಿದನು— ದೇವೀದೀನ, ರೂಪಾಯಿ ಎಲ್ಲಿ ?

ದೇವೀದೀನ—ತಂದಿರುವೆ. ತರಲಿಕ್ಕೆ ಹೇಳಿದ ಮೇಲೆ ನೀವು ನನ್ನ ದಾರಿ ನೋಡಬೇಕಿತ್ತು. ಇರಲಿ, ನಿಮ್ಮ ರೂಪಾಯಿ ತೆಗೆದುಕೊಳ್ಳಿ.

ದರೋಗ—ಮಣ್ಣಿನಡಿಯಿಂದ ತೆಗೆಯಬೇಕಾಯಿತಲ್ಲವೆ ?

ದೇವೀದೀನ— ನಿಮ್ಮ ದಯದಿಂದ ಸಾವಿರ ರೂಪಾಯಿ ಬೇಕಾದರೂ ಮಣ್ಣಿನ ಮೇಲಿಂದಲೇ ಸಿಕ್ಕಿತು. ಆಗಿಯಬೇಕೆಂದಿಲ್ಲ. ಇನ್ಸ್‌ಪೆಕ್ಟರ್ ಸಾಹೇಬ ರಲ್ಲವೆ ? ನೊದಲು ಇಲ್ಲೇ ಇದ್ದರು.

ಇನ್‌ಸೆಕ್ಟರ್ ಸಾಹೇಬರು ಮೊದಲೇ ಆಫೀಸಿನೊಳಗೆ ಹೋಗಿದ್ದರು. ಇವರು ಮೂವರು ಮಾತಾಡುತ್ತಾ ಬದಿಯಲ್ಲಿದ್ದ ಕೋಣೆಯನ್ನು ಪ್ರವೇಶಿಸಿದರು.

ದರೋಗ— ಹಾಗಾದರೆ, ನಿನ್ನ ರೂಪಾಯಿಗಳನ್ನು ತಕ್ಕೊಂಡು ಹೋಗಿ ಆ ದಂಡೆಯಲ್ಲಿ ಮುಚ್ಚಿಡು. ಇವನನ್ನು ಬಿಡಬಾರದೆಂದು ಆಫೀಸರರ ನಿರ್ಣಯ ವಾಗಿದೆ. ನಾನೇನು ಮಾಡುವಂತೆಯೂ ಇಲ್ಲ.

ಈ ಮಾತನ್ನು ಕೇಳಿ ದೇವೀದೀನನ ಹುಬ್ಬು ನಿರಿಬಿತ್ತು. ಅವನೆಂದನು— ದರೋಗಜೀ, ಗಂಡಸರಿಗೆ ಒಂದು ಮಾತೆಂದು ನನಗೆ ಗೊತ್ತು. ನಿಮ್ಮ ಹುಕು ಮಿನಂತೆ ರೂಪಾಯಿ ತಂದಿರುವೆ, ಒಪ್ಪಿಸಿಕೊಳ್ಳಿ. ನಿಮ್ಮ ಶರ್ತನ್ನು ಪೂರೈಸಿ ಕೊಡಿ. ಅಡಿದ ಮಾಡಿದ ಮಾತಿಗೆ ತಪ್ಪುವುದು ನೀಚರ ಕೆಲಸ.

ದರೋಗರಿಗೆ ಬೇರೆ ಸಮಯವಾಗಿದ್ದರೆ ಎಲ್ಲಿಲ್ಲದ ಸಿಟ್ಟು ಬರಬೇಕಿತ್ತು. ಈಗ ನಗುತ್ತ ಹೇಳಿದರು—ನನ್ನನ್ನು ನೀಚನೆಂದು ಕರೆ, ದಗಾಬಾಜನೆಂದು ಕರೆ, ನಾನೇನೂ ಬಿಡುವಂತಿಲ್ಲ. ಇಂತಹ ಶಿಕಾರಿ ಸಿಗುವುದೇ ಅಪೂರ್ವ. ನನ್ನ ಮಾತಿಗೆ ಕದ್ದು ಬಿದ್ದು ಬಡ್ಡಿಯ ಪ್ರಸಂಗವನ್ನು ಕಳೆದುಕೊಳ್ಳುವುದೆ ?

ದರೋಗನ ನಗು ದೇವೀದೀನನನ್ನು ಕೆರಳಿಸಿತು. “ ಹಾಗಾದರೆ ನೀವು ಹಾಗೆ ಯಾವ ಬಾಯಿಯಿಂದ ಹೇಳಿದಿರಿ ? ”

“ ಹೇಳಲಿಕ್ಕೇನೋ ಅದೇ ಬಾಯಿಯಿಂದ ಹೇಳಿದೆ. ಆದರೆ ಬಾಯಿ ಯಾವಾಗಲೂ ಒಂದೇ ನಮೂನೆ ಇರುತ್ತದೆಯೆ ? ಬಯ್ಯುವ ಬಾಯಿಯಿಂದಲೇ ನಾವು ಒಬ್ಬನನ್ನು ಹೊಗಳುವುದಿಲ್ಲವೆ ? ”

“ ಈ ಮೀಸೆ ಕತ್ತರಿಸಿಕೊಳ್ಳಿ ! ”

“ ಓಹ್, ಬಹಳ ಸಂತೋಷ. ಮೀಸೆ ತೆಗೆಯಬೇಕೆಂದು ಬಹಳ ದಿನಗಳಿಂದ ಯೋಚಿಸುತ್ತಿದ್ದೆ. ಆದರೆ ನಾಚಿಕೆ ಅಡ್ಡ ಬರುತ್ತಿತ್ತು. ಇನ್ನೇನು ನಿನ್ನ ಮಾತಿ ನಿಂದ ಧೈರ್ಯವಾಯಿತು. ಹಾಗೆಯೇ ಮಾಡುವೆ. ”

“ ನಗಬೇಡಿ, ದರೋಗಜೀ. ನೀವು ನಗುವಾಗ ನನ್ನ ನೆತ್ತರು ಕುದಿಯುವುದು. ನನಗೆ ಜೈಲಾಗಲಿ; ಆದರೆ ಕೆಪ್ಪನ್ ಸಾಹೇಬರ ಹತ್ತಿರ ಹೇಳದೆ ಬಿಡಲಿಕ್ಕಿಲ್ಲ. ನೋಡಲಿಕ್ಕೆ ಕಾಸಿನ ಮನುಷ್ಯನಂತೆ ಕಂಡರೂ ನಿಮ್ಮ ದಯೆ ಇದ್ದರೆ ಎಂತೆಂಥಾ ಅಫೀಸರರ ಹತ್ತಿರ ಮಾತಾಡುವಷ್ಟು ತಾಕತ್ತು ಈಗಲೂ ಇದೆ. ”

“ ಅಯ್ಯೋ ನಿನ, ನಿಜಕ್ಕೂ ಕೆಪ್ಪನರಿಗೆ ತಿಳಿಸುವಿಯಾ ? ”

“ ನೀವು ಹೇಳಿದ ಮಾತಿನಂತೆ ನಡೆಯುವುದಿಲ್ಲವಾದರೆ ನಾನೂ ನಮ್ಮ ಋಶಿ ಬಂದಂತೆ ಮಾಡಿಯೇ ಬಿಡುತ್ತೇನೆ. ಮೇಮ್‌ಸಾಹೇಬರು ಅಂಗಡಿಗೆ ದಿನಾಲೂ ಬರುತ್ತಿರುತ್ತಾರೆ. ”

“ ಹಾಗೋ, ದೇವೀ, ಇಲ್ಲಿ ನೋಡು, ‘ ಹಾಗೆಲ್ಲಾ ಚೀಷ್ಟೆಗಳಿದರೆ ನಿನ್ನ ಮನೆಯನ್ನೇ ಕಿತ್ತು ಹಾಕಿಸುವೆ. ’ ”

“ ನನ್ನ ಮನೆಯನ್ನು ಆಗೆಯಿಸುವ ದಿನಕ್ಕೆ ನಿಮ್ಮ ಈ ಪಗಡಿ ಮತ್ತು ಸೇವಕರು ನಾಶವಾಗಿ ಮೂರು ದಿನವಾಗುವುದು, ತಿಳಿಯಿತೆ ? ”

“ ಸರಿ, ಕೈಮೇಲೆ ಕೈ ಹೊಡೆ. ಆಗಲಿ, ನನಗೂ ನಿನಗೂ ಎರಡು ವರಸೆ, ಆಗಲಿ. ”

“ ಸರಕಾರ, ಪಶ್ಚಾತ್ತಾಪ ಪಡಬೇಕಾದೀತು. ಹೇಳಿದ್ದೇನೆ, ಸಾರಿ ಸಾರಿ ಹೇಳಿದ್ದೇನೆ. ”

ರಮಾನಾಥನು ಇನ್ನು ತಡೆದಿರುವುದು ಒಳ್ಳೆಯದಲ್ಲವೆಂದು ಜೋರಾಗಿ ನಗುತ್ತಾ ಹೇಳಿದನು— ತಂದೆ, ದರೋಗರು ಸುಮ್ಮನೆ ನಿನ್ನನ್ನು ಕೆಣಕುತ್ತಿದ್ದಾರೆ. ನಾವೆಲ್ಲಾ ಮಾತಾಡಿಕೊಂಡಾಯಿತು. ಏನೂ ಕೊಡದೆ-ಗಿಡದೆ ಯೆ ನನ್ನ ಬಿಡುಗಡೆಯಾಗುವುದು, ಮಾತ್ರವಲ್ಲ ಒಳ್ಳೆಯ ನೌಕರಿಯು ಸಿಗುವುದು. ಡಿಪ್ಪಿಯವರೇ ಮಾತು ಕೊಟ್ಟಿದ್ದಾರೆ. ನಾನಿನ್ನು ಇಲ್ಲಿ ಇರಬೇಕಾಗಿ ಬಂದಿದೆ. ಒಂದು ಮೊಕದ್ದಮೆಯಲ್ಲಿ ಸಾಕ್ಷಿ ಹೇಳಿದರೆ ಸರಿ, ಅಷ್ಟೆ.

ದೇವೀದೀನ— ಏನಂದೆ? ಸುಳ್ಳು ಸಾಕ್ಷಿ ! ಈ ಪೋಲೀಸರ ಮಾಯಾ ಜಾಲದಲ್ಲಿ ಸಿಕ್ಕುಬಿದ್ದೆಯಾ? ನನಗೊಂದು ಲಕ್ಷ ರೂಪಾಯಿ ಕೊಡುತ್ತೇ

ವೆಂದರೂ ನಾನು ಸಾಕ್ಷಿಗೆ ನಿಲ್ಲಲಾರೆ. ಹೊರಗಿನವನಿಗೇನು ಗೊತ್ತು, ಯಾರು ಅಪರಾಧಿ, ಯಾರು ನಿರಪರಾಧಿಯೆಂದು? ಅಪರಾಧಿಗಳ ಜತೆಯಲ್ಲಿ ನಿರಪರಾಧಿಗಳಿಗೂ ಸಜೆಯಾಗುವುದು. ಹೀಗೆ ಸುಳ್ಳು ಹೇಳಿ ನೀನು ಉದ್ಧಾರವಾಗುವುದಕ್ಕೆಂತ ಎರಡು ವರ್ಷ ಸಜೆ ಅನುಭವಿಸಿ ಬರುವುದೊಳಿತು. ನಾನು ರೂಪಾಯಿಗೆ ಹೆದರಿ ಹೀಗನ್ನುತ್ತಿದ್ದೇನೆಂದು ಭಾವಿಸಬೇಡ, ಯೋಚಿಸಿ ನೋಡು.

ರಮಾನಾಥನು ಭೀರುತೆಯಿಂದ ಹೇಳಿದನು— ಚನ್ನಾಗಿ ಯೋಚಿಸಿರುವೆ ತಂದೆ, ಎಲ್ಲ ಕಾಗದ-ಪತ್ರಗಳನ್ನು ನೋಡಿದ್ದೇನೆ. ನಿರಪರಾಧಿಗಳಾರೂ ಇದರಲ್ಲಿಲ್ಲ.

ದೇವೀದೀನನು ಉದಾಸನಾಗಿ ಎಂದನು— ಇರಬಹುದು. ಪ್ರಾಣಕ್ಕಿಂತ ಪ್ರಿಯ ವಸ್ತು ಬೇರೊಂದಿದೆಯೇ ?

ಹೋಗುವಾಗ ರಮಾನಾಥನಿಗೆ ರೂಪಾಯಿ ಕೊಡಲು ಹೋದನು. ರಮಾನಾಥನು ನಿರಾಕರಿಸಿದನು. ದರೋಗನೆಂದನು— ಇವರಿನ್ನು ಇಲ್ಲೇ ಇರುತ್ತಾರೆ.

ದೇವೀ— ಗೊತ್ತಿದೆ ಹುಜೂರ್, ಗೊತ್ತಿದೆ. ಇವರಿಗೆ ಉಪಹಾರ ಕೂಟಿ ಜರಗುವುದು, ಇರಲಿಕ್ಕೆ ಬಂಗಲೆ ಸಿಗುವುದು, ನೌಕರ-ಚಾಕರರು ಸಿಗುವರು, ಮೋಟಾರು ಬರುವುದು. ಎಲ್ಲ ಗೊತ್ತಿದೆ, ಹೊರಗಿನವರು ಯಾರೂ ಇವನ ಕೂಡ ಮಾತಾಡುವಂತಿಲ್ಲ. ಈ ಎಲ್ಲಾ ಆಟಗಳನ್ನು ಕಂಡಿದ್ದೇನೆ.

ರಸ್ತೆಯಲ್ಲಿ ಹೋಗುತ್ತಿದ್ದಾಗ ಜಗ್ಗೋ ಕೇಳಿದಳು— ರಮಾ ಇನ್ನು ಬರುವುದಿಲ್ಲವೆ ?

ದೇವೀದೀನನೆಂದನು— ನಮ್ಮವರೇ ನಮ್ಮವರಾಗಲಿಲ್ಲ. ಇನ್ನು ಬೇರೆಯವರು ನಮ್ಮವರಾಗುವದುಂಟೆ ?

ಮುದುಕೆ ಗುಣುಗುಣು ಎನ್ನುತ್ತಾ ಅವನ ಹಿಂದೆ ನಡೆದಳು.

೩೨

ಅಳುವುದರಲ್ಲಿ ಎಷ್ಟು ಉಲ್ಲಾಸ, ಎಷ್ಟು ಶಾಂತಿ, ಎಷ್ಟು ಬಲವಿರುತ್ತದೆ ! ಏಕಾಂತದಲ್ಲಿದ್ದು ನಮ್ಮ ಪ್ರಿಯ ಜನರ ನೆನಪಿಗಾಗಿಯೋ, ವಿಯೋಗಕ್ಕಾಗಿಯೋ, ಒಮ್ಮೆಯಾದರೂ ಗಟ್ಟಿಯಾಗಿ ಅಳದಿದ್ದರೆ, ನೂರಾರು ನಗುಗಳಿಗೆ ಸಮಾನವಾದ ಒಂದು ಸೌಭಾಗ್ಯದಿಂದ ನಾವು ವಂಚಿತರಾದೆವೆಂದು ತಿಳಿಯಬೇಕು.

ನಗು ಮುಗಿದ ಬಳಿಕ ನಾವು ಬಳಲಿ ಪರಾಭೂತರಾಗುತ್ತೇವೆ. ಆದರೆ ರೋದನದ ಬಳಿಕ ಒಂದು ನವೀನ ಸ್ಫೂರ್ತಿಯು, ಒಂದು ನವೀನ ಜೀವನದ, ಒಂದು ನವೀನ ಉತ್ಸಾಹದ ಅನುಭವವಾಗುವುದು. 'ಪ್ರಜಾಮಿತ್ರ' ಕಾರ್ಯ ಲಯದಿಂದ ಜಾಲಪಳಿಗೆ ಪತ್ರ ಬಂದಾಗ ಅವಳು ಅದನ್ನು ಕಂಡು ಚಿನ್ನಾಗಿ ಅತ್ತಳು. ಏನು ಯೋಚಿಸಿ ಅಳುತ್ತಿರುವಳೆಂದು ಯಾರೂ ಹೇಳ ಬರುವಂತಿಲ್ಲ. ತಾನು ಹೂಡಿದ ಉಪಾಯಕ್ಕೆ ದೊರೆತ ಈ ಆಶಾತೀತ ಸಫಲತೆಯೇ ಅವಳ ಆನಂದೋದ್ರೇಕಕ್ಕೆ ಕಾರಣವಾಗಿರಬೇಕು. ಆರು ತಿಂಗಳ ಮೇಲೆ ಈ ಸುಖ ಸಂವಾದ! ಅವಳು ಇಷ್ಟು ದಿನ ಹಟನಾದಿ ಆಶೆ ಮತ್ತು ಕಠೋರ ದುರಾಶೆಗಳ ಕೈಯೊಳಗಿನ ಸೂತ್ರದ ಬೊಂಬೆಯಾಗಿದ್ದಳು. ಎಷ್ಟು ಬಾರಿ ಪ್ರಾಣ ಕಳಕೊಳ್ಳುವ ಯೋಚನೆ ಮಾಡಿದ್ದಳು! ಎಲ್ಲಾದರೂ ಹಾಗೆ ಮಾಡಿಬಿಡುತ್ತಿದ್ದರೆ ಅವರ ದರ್ಶನವಾಗುತ್ತಿತ್ತೆ? ಆದರೆ ಎಂತಹ ಕಲ್ಲೆದೆ ಅವರದು. ಆರು ತಿಂಗಳಾದರೂ ಒಂದು ಪತ್ರವಿದೆಯೆ? ನಾನು ಅತ್ತು ಅತ್ತು ಸತ್ತು ಹೋಗಿರಬಹುದೆಂದು ಎಣಿಸಿರಬಹುದಲ್ಲವೆ? ಇರಲಿ, ಇರಲಿ. ಅವರು ಹಾಗೆ ನನ್ನ ವಿಷಯ ಚಿಂತೆ ಪಟ್ಟುದಿದೆಯೆ? ಅಲ್ಲಿ ಎದೆಸೆಟಿಸಿ ಕೂತಿದ್ದಾರೆ? ತಾನು ಸ್ವತಂತ್ರನು, ಬೇಕಾದ ಹಾಗೆ ಮಾಡಬಲ್ಲೆನೆಂದು ಇವರ ಎಣಿಕೆ. ಇವರ ಹಾಗೆ ನಾನೂ ಎಲ್ಲಾದರೂ ಹೇಳದೆ ಕೇಳದೆ ಹೋಗಿದ್ದರೆ ನನ್ನ ಮೇಲೆ ಕತ್ತಿ ಎತ್ತುತ್ತಿದ್ದರು. ಹೀಗೆ ಜಾಲಪಳು ಒಂದೊಂದೇ ಯೋಚಿಸತೊಡಗಿದಳು.

ಆಗಲೇ ರಮೇಶಬಾಬುಗಳು ಬಂದರು. ಗೋಪಿ! ಗೋಪಿ! ಎಂದು ಕರೆ ದರು. ಮುನ್ನಿಯವರು ತಮ್ಮ ಕೋಣೆಯಲ್ಲಿದ್ದು ಕೊಂಡೆಂದರು— ಯಾರದು, ರಮೇಶಬಾಬುಗಳು! ಬನ್ನಿ, ಬನ್ನಿ. ಪುನರ್ಜನ್ಮವಾಯಿತು. ನಮ್ಮನ್ನು ಜಾಲಪ. ಇಲ್ಲದಿದ್ದರೆ ನಾನು ಎಂದೋ ಹೊರಡಬೇಕಾಗಿತ್ತು. ನೋಡಿ ಈಗ ನಿಮಗೆ ಎಲೆ ಯಡಿಕೆ ತಂದು ಕೊಡುವವರೂ ಇಲ್ಲ, ನಮ್ಮ ಮನೆಯ ಸ್ಥಿತಿ ಹೀಗೆ.

ರಮೇಶಬಾಬುಗಳು ಮುಗುಳ್ಳು ಕೃ ಹೇಳಿದರು— ನನ್ನ ವಿಷಯ ನಿಮಗೆ ಚಿಂತೆ ಬೇಡ. ಆದರೆ ನಾನಿಂದು ಎಲೆ-ಅಡಿಕೆ ತನ್ನುವುದಕ್ಕಲ್ಲ ಬಂದುದು. ಹೊಟ್ಟೆತುಂಬ ಮಿಠಾಯಿ ತಿನಿಸಬೇಕು. (ಜಾಲಪಳನ್ನು ಕರೆದು) ವಧು ನೋಡು ನಿನ್ನಗೊಂದು ವರ್ತಮಾನ ತಂದಿರುವೆ. ಮಿಠಾಯಿ ತರಿಸಬೇಕಾದೀತು.

ಜಾಲಪಳು ಎಲೆ-ಅಡಿಕೆಯ ಹರಿವಾಣವನ್ನು ಅವರ ಮುಂದಿಟ್ಟು ಹೇಳಿದಳು.

“ ಹೇಳಿ, ಮೊದಲು ವರ್ತಮಾನ ಕೇಳುವ. ನೀವು ಹೊಸದೆಂದು ಎಣಿಸಿದ ಸಮಾಚಾರ ಹಳತಾಗಿರಲಿಕ್ಕೆ ಸಾಕು! ”

“ ಹಳತಾದರಲ್ಲವೆ? ರಮಾನಾಥನ ಪತ್ತಿಯಾಯಿತು. ಕಲಕತ್ತಿಯಲ್ಲಿ ಇದ್ದಾನೆ. ”

“ ನನಗೆ ಮೊದಲೇ ಗೊತ್ತಾಗಿತ್ತು. ”

ಮುಸ್ಸಿಯವರು ಮಲಗಿದ್ದವರು ಹಾರಿ ಕುಳಿತರು. ಜ್ವರವು ಔತ್ಸುಕ್ಯದ ಮರೆಯಲ್ಲಿ ಅಡಗಿಹೋಯಿತು. ರಮೇಶಬಾಬುಗಳ ಕೈಹಿಡಿದು ಕೇಳಿದರು. “ ಕಲಕತ್ತಿಯಲ್ಲಿಯೆ? ಪತ್ರ ಬಂದಿದೆಯೆ? ”

ರಮೇಶ— ಪತ್ರವಲ್ಲ. ಪೋಲೀಸ ಇನ್‌ಕ್ವಾಯರಿ ಇತ್ತು. ಅವನ ಮೇಲೆ ಯಾವ ಅಪರಾಧವೂ ಇಲ್ಲವೆಂದು ನಾನು ಹೇಳಿರುವೆ. ನಿನಗೆ ಹೇಗೆ ತಿಳಿಯಿತವ್ವಾ? ”

ಜಾಲಪಳು ತನ್ನ ಯೋಜನೆಯನ್ನು ವಿವರಿಸಿದಳು. ‘ ಪ್ರಜಾಮಿತ್ರ ’ ಕಾರ್ಯಾಲಯದ ಪತ್ರವನ್ನೂ, ಹಣ ಪಡೆದುಕೊಂಡುದಕ್ಕೆ ರಶೀದಿಯನ್ನೂ ತೋರಿಸಿದಳು.

ರಮೇಶ— ರಮಾನಾಥನದೇ, ಸಂದೇಹವಿಲ್ಲ. ಅಬ್ಬಾ ನಿಮ್ಮ ಚಾಲಾಕಿ! ಚಿಂತಿಲ್ಲ, ಒಳ್ಳೇ ಉಪಾಯ ಹುಡುಕಿದಿ. ಯಾರಾದರೂ ಹೋಗಿ ಅವನನ್ನು ಹಿಡಿದು ತರಬೇಕು.

ಅಷ್ಟರಲ್ಲಿ ರತನ ಬಂದಳು. ಜಾಲಪಳು ಅವಳನ್ನು ಕಂಡೊಡನೆ “ ಅಕ್ಕಾ, ಕಲ್ಪತ್ತಿಯಿಂದ ಪತ್ರ ಬಂದಿದೆ. ಅಲ್ಲಿಯೇ ಇದ್ದಾರೆ. ”

ರತನ— ನನ್ನಾಣೆ ಹಾರಿ ಹೇಳು.

ಜಾಲಪ— ನಿನ್ನಾಣೆ ಪತ್ರ ನೋಡು.

ರತನ— ಹಾಗಾದರೆ ನೀನು ಈಗ ಹೊರಡು.

ಜಾಲಪ— ನೀನೂ ಬಾ.

ರತನ— ನನಗೂ ಆಲೋಚನೆ ಇದೆ. ಆದರೇನು ಮಾಡಲಿ ಹೇಳು. ನನಗತ್ತೀಚೆಗೆ ಈ ಮಣಿಭೂಷಣನ ಮೇಲೆ ಸಂದೇಹವೇ ಬಲವಾಗುತ್ತಿದೆ. ಬ್ಯಾಂಕಿನ ರೂಪಾಯಿ ಎಲ್ಲಿ ಹೋಯಿತೆಂದರೆ, ಎಲ್ಲಾ ಕ್ರಿಯಾಕರ್ಮಕ್ಕೆ ಖರ್ಚಾಯಿತೆಂದೆನ್ನುತ್ತಾನೆ. ನಾನು ನಿನ್ನ ಜತೆಯಲ್ಲಿ ಕಲ್ಪತ್ತಿಗೆ ಬಂದರೆ ಇಲ್ಲಿ ನಾನು ಹಿಂತಿರುಗುವಷ್ಟು ಹೊತ್ತಿಗೆ ಏನು ಮಾಡಿಬಿಡುವನೋ ಎಂದು ಭಯ

ನಾಗುತ್ತಿದೆ. ಗೋಪಿಯನ್ನು ಕರೆದುಕೊಂಡು ಹೋಗಿಬಿಡು. ರೂಪಾಯಿಯ ವಿಷಯ ನನಗಿರಲಿ.

ಕಲ್ಕತ್ತೆಗೆ ವಿಹಾರದ ಸುಸಂದರ್ಭವು ನಿರಾಯಾಸವಾಗಿ ಒದಗಿದುದನ್ನು ಕಂಡು ಗೋಪಿಗೆ ಬಹಳ ಸಂತೋಷವಾಯಿತು. ವಿಶ್ವಂಭರನಿಗೆ ಮಾತ್ರ ಅದು ಸೇರಲಿಲ್ಲ. ವೇವರು ಅವನನ್ನು ಕಿರಿಯನನ್ನಾಗಿ ಮಾಡಿ ಮೋಸವಾಯಿತು. ಇಲ್ಲವಾದರೆ ಈ ಗೋಪಿ ಬರೇ ಮಂಗ! ಹೋದಹೋದಲ್ಲಿ ಸಾಮಾನು ಕಳಕೊಂಡು ಬರುವುದು ಇವನ ಸ್ವಭಾವ. ಆದರೇನು ಮಾಡಲಿ? ಸಣ್ಣವನಾಗಿಬಿಟ್ಟೆ.

ರಾತ್ರಿ ಒಂಬತ್ತು ಗಂಟೆಗೆ ಜಾಲಪಳು ಗೋಪಿಯನ್ನು ಕರೆದುಕೊಂಡು ಹೊರಟಳು. ಸ್ವೇಶನ್ನಿನ ವರೆಗೆ ರತನ ಬಂದಿದ್ದಳು. ಮೋಟರು ಹೊರಟಿತು. ಜಾಲಪಳೆಂದಳು— ಅಕ್ಕಾ, ಕಲ್ಕತ್ತಾ ಬಹಳ ದೊಡ್ಡ ಶಹರವಲ್ಲವೆ? ಹೇಗೆ ಸತ್ತೆ ಹಚ್ಚುವುದೋ ದೇವರೇ ಬಲ್ಲ.

“ಮೊದಲು ‘ಪ್ರಜಾಮಿತ್ರ’ದ ಕಾರ್ಯಾಲಯಕ್ಕೆ ಹೋಗು. ಅಲ್ಲಿ ತಿಳಿಯುವುದು. ಮತ್ತೆ ಹೇಗೂ ಗೋಪೀಬಾಬುಗಳಿದ್ದಾರಲ್ಲವೆ?”

“ಎಲ್ಲಿ ಉಳಕೊಳ್ಳಲಿ?”

“ಧರ್ಮಶಾಲೆಯಲ್ಲಿ ಆಗಬಹುದು. ಅಥವಾ ಹೋಟೆಲಲ್ಲಿ. ಹಣ ಬೇಕಾದರೆ ಕೂಡಲೆ ತಾರುನಾಡು. ಏನಾದರೂ ಮಾಡಿ ಕಳಿಸದಿರುವುದಿಲ್ಲ. ನೋಡು, ರಮಾನಾಥರು ಬಂದರೆ ನನಗೆ ಈ ಮಣಿಭೂಷಣನ ಕಾಟ ತಪ್ಪುವುದೋ ಏನೋ ಎಂದೆನಿಸುತ್ತದೆ.”

“ಹೋಟೆಲಿನವರು ಲುಚ್ಚರಾಗಿರುತ್ತಾರಂತೆ.”

“ಹುಂ, ಸ್ವಲ್ಪ ಯಾರಾದರೂ ಕುಚೇಷ್ಟೆಗಳಿದರೆ ಕಾಲಿಂದೊದ್ದು ಬಿಡು. ಆಮೇಲೆ ಮಾತುಕತೆ. (ಮಡಿಲಿಂದ ಒಂದು ಚೂರಿ ತೆಗೆದು) ಇಗೋ, ಇದನ್ನಿರಿಸಿಕೊ. ಆಪತ್ಕಾಲದಲ್ಲಿ ಯಾವ ಕೆಲಸಕ್ಕೂ ಹಿಂಜರಿಯಬೇಡ. ಹೆಚ್ಚಿನ ವರಿಗೆ ಇದನ್ನು ತೋರಿಸಿದರೂ ಸಾಕು. ಕಾಲಿಗೆ ಬುದ್ಧಿ ಹೇಳುತ್ತಾರೆ. ಮತ್ತೂ ಮರ್ಯಾದೆ ಹೋಗುವ ಸಂದರ್ಭದಲ್ಲಿ ಉಪಯೋಗಿಸಿಬಿಡು. ಏನು ಬರುವುದಿದ್ದರೂ ಮತ್ತೆ ಬರಲಿ.

ಜಾಲಪಳು ಚೂರಿಯನ್ನು ತೆಗೆದುಕೊಂಡಳು. ರತನ ಗೋಪಿಯ ಹತ್ತಿರ ಎಂದಳು— ಜಾಗ್ರತೆಯಿಂದಿರು.

ಗೋಪಿ ಈಗ ಕೆಲವು ತಿಂಗಳಿಂದ ವ್ಯಾಯಾಮ ಮಾಡುತ್ತಿದ್ದನು. ದಾರಿಯಲ್ಲಿ ನಡೆಯುವಾಗ ತನ್ನ ಬಾಹು ಮತ್ತು ಎದೆಗಳನ್ನು ನೋಡಿಕೊಳ್ಳುತ್ತಾ ಹೋಗುವನು. ನೋಡುವವರಿಗೆ ಅವನಲ್ಲೇನೂ ವ್ಯತ್ಯಾಸ ಕಾಣುವುದಿಲ್ಲವಾದರೂ ಅವನ ಸ್ವಂತ ದೃಷ್ಟಿಯಲ್ಲಿ ಅವನಲ್ಲಿ ಬಹಳ ಬದಲಾವಣೆಯಾಗಿತ್ತು. ಅವನ ಡೌಲನ್ನು ನೋಡಿ ಜನರು ದಾರಿಬಿಟ್ಟು ಕೊಡುವುದಿಲ್ಲವೆಂದೆಂದು ಅವನಿಗೆ ಆಶ್ಚರ್ಯವಾಗುತ್ತಿತ್ತು.

ಗಟ್ಟಿಯಾಗಿ ಹೇಳಿದನು— ನಾನಿರುವಾಗ ಹಾಗೇನೂ ಆಗಲಿಕ್ಕಿಲ್ಲ. ಸುಮ್ಮನೆ ಬಿಟ್ಟೇನೆ? ಟೊಂಕ ಮುರಿದು ಹಾಕಿ ಬಿಡುವೆ.

ರತನಕೆಂದಳು—ಅದು ನನಗೆ ಗೊತ್ತು. ಎಲ್ಲಾದರೂ ಮಲಗಿಬಿಟ್ಟೀಯೆ? ಗೋಪಿ— ನಿನ್ನ ನನ್ನ ಹತ್ತಿರ ಸುಳಿಯಲಾರದು.

ಗಾಡಿ ಬಂದು ನಿಂತಿತು. ಗೋಪಿಯು ಒಂದು ಡಬ್ಬಿಯೊಳಗೆ ನುಗ್ಗಿ ಸ್ಥಳ ಹಿಡಿದುಬಿಟ್ಟನು. ಜಾಲಪಳು ಕಣ್ಣಲ್ಲಿ ನೀರು ತುಂಬಿ ಎಂದಳು— ಅಕ್ಕಾ, ಅವರನ್ನು ಕರೆದುಕೊಂಡು ಕ್ಷೇಮದಿಂದ ಮರಳುವೆನೆಂದು ಆಶೀರ್ವಾದ ಮಾಡು.

ಈಗವಳ ದುರ್ಬಲ ಮನಸ್ಸಿಗೆ ಬೇಕಾಗಿದ್ದದ್ದೆಂದು ಬಲವಾದ ಆಶ್ರಯ.

ಆಶೀರ್ವಾದ ಮತ್ತು ಪ್ರಾರ್ಥನೆಗಳ ಹೊರತು ಅಂತಹ ಆಶ್ರಯ ಇನ್ನಾವುದಿದೆ ?

* ಇಂಜಿನು ಕೂಗಿತು, ಇಬ್ಬರು ಗೆಳೆತಿಯರೂ ಅಲಿಂಗಿಸಿಕೊಂಡರು. ಜಾಲಪಳು ಗಾಡಿಯಲ್ಲಿ ಕೂತಳು.

“ ಹೋದವಳೇ ಪತ್ರ ಬರಿ. ”

ಜಾಲಪಳು ತಲೆಯಲ್ಲಾಡಿಸಿದಳು.

“ ನನ್ನ ಅಗತ್ಯವಿದ್ದರೆ ಕೂಡಲೆ ತಾರು ಮಾಡು. ಎಲ್ಲವನ್ನೂ ಬಿಟ್ಟು ಓಡಿ ಬರುವೆ. ”

ಜಾಲಪಳು ಶಿರವಲ್ಲಾಡಿಸಿದಳು.

“ ದಾರಿಯಲ್ಲಿ ಅಳಬೇಡ. ”

ಜಾಲಪ ನಕ್ಕಳು. ಗಾಡಿ ಹೊರಟಿತು.

೩೩

ದೇವೀದೀನನ ಚಹದಂಗಡಿ ಅಂದೇ ಬಂದಾಗಿತ್ತು. ಮರುದಿನ ರಮಾ ನಾಥನ ಸಾಕ್ಷಿ ವಿಚಾರಣೆ ನಡೆಯಿತು. ಮೂರು ದಿನವೂ ದೇವೀದೀನನಿಗೆ ಅಲ್ಲಿ ಹೋಗಿ ಬರುವುದೇ ಕೆಲಸ. ಇರುಳು ನಿದ್ದೆ ಬಾರದು. ಈ ಹೊತ್ತು ಅವನು ಬರುತ್ತಲೇ ಅಂಗಿಯನ್ನು ತೆಗೆದು, ಒಂದು ಬೀಸಣಿಗೆ ಹಿಡಿದುಕೊಂಡು ಬೀಸಿಕೊಳ್ಳತೊಡಗಿದನು. ಫಾಲ್ಗುಣ ಮಾಸವು ಹಿಡಿದು ಸ್ವಲ್ಪ ಸ್ವಲ್ಪ ಸೆಕೆ ಆರಂಭವಾಗಿತ್ತೇನೋ ಹೌದು. ಆದರೆ ಬೀಸಣಿಗೆಯ ಅಗತ್ಯ ಬಿಳುವಷ್ಟು ಖಂಡಿತ ಇರಲಿಲ್ಲ. ಆಫೀಸರುಮಂದಿ ಚಳಿಯ ಉಡಿಗೆಯನ್ನು ಬಿಟ್ಟಿರಲಿಲ್ಲ; ಆದರೂ ದೇವೀದೀನನು ಬೆವರಿನಿಂದ ಒದ್ದೆಯಾಗಿದ್ದನು. ನಿಷ್ಕಪಟವಾದ ಮುಪ್ಪು ನಗುತ್ತಾ ಇರುತ್ತಿದ್ದ ಅವನ ಮುಖದ ಮೇಲೆ ಇಂದು ಬೇಗಾರವನ್ನು ಮಾಡಿ ಬಂದವನಂತೆ ತಿರಸ್ಕಾರದ ಕಳೆ ಮೂಡಿತ್ತು.

ಜಗ್ಗೋ ನೀರು ತಂದು ಕೊಟ್ಟು ಕೇಳಿದಳು— ಚಿಲಿಮೆ ತರಲೆ? ಈಗ ಮೂರು ದಿನಗಳಿಂದ ದೇವೀದೀನನಿಗೆ ಈ ತೆರನಾದ ಉಪಚಾರ ನಡೆಯುತ್ತಿತ್ತು. ಏತಕ್ಕೆಂದು ದೇವೀದೀನನಿಗೆ ಗೊತ್ತಿತ್ತು. ಮುದುಕಿಯನ್ನು ಸದಯನೇತ ಗಳಿಂದ ನೋಡಿ ಹೇಳಿದನು --

ಬೇಡ, ಬಿಡು. ಈಹೊತ್ತು ಸೇದುವುದಿಲ್ಲ.

ಮುದುಕಿ ನ್ಯಾಯಾಲಯದ ಸಮಾಚಾರ ತಿಳಿದುಕೊಳ್ಳಬೇಕೆಂಬ ಕುತೂಹಲವಿದ್ದರೂ, ಬಳಲಿ ಬಂದಾಗ ಕೇಳುವುದು ವಿಹಿತವಲ್ಲೆಂದು ಬಗೆದು ಹೀಗಾದಳು— ಏನಾದರೂ ಸ್ವಲ್ಪ ಫರಾಳ ಮಾಡಿರಿ. ಮಧ್ಯಾಹ್ನವೂ ಉಣಲಿಲ್ಲ. ಮಿಠಾಯಿ ತರಲೆ? ಇಲ್ಲಿ ತನ್ನಿ ಬೀಸಣಿಗೆ.

ದೇವೀದೀನನು ಬೀಸಣಿಗೆಯನ್ನು ಅವಳ ಕೈಗಿತ್ತನು. ಅವಳು ಬೀಸತೊಡಗಿದಳು. ದೇವೀದೀನನು ಒಂದೆರಡು ಕ್ಷಣ ಕಣ್ಣು ಮುಚ್ಚಿಕೊಂಡಿದ್ದು ಆಮೇಲಿಂದನು— ರಮಾನ ಸಾಕ್ಷಿ ಇಂದಿಗೆ ಮುಗಿಯಿತು.

“ ಹಾಗಾದರೆ ನಾಳೆ ಬರುವನಲ್ಲವೆ ? ”

“ ಎಲ್ಲಿ ಬರುತ್ತಾನೆ? ಇದೇ ಹೇಳಿಕೆಯನ್ನು ಸಿವಿಲ್ ಕೋರ್ಟಿನಲ್ಲಿ ಹೇಳಬೇಕು. ಆಮೇಲೂ ಇಲ್ಲಿ ಬರಲಾರ. ಒಂದು ಒಳ್ಳೇ ಹುದ್ದೆ ಸಿಕ್ಕಿತು; ಕುದುರೆ ಮೇಲೆ ಸವಾರಿ ಮಾಡುತ್ತಿದ್ದರೆ ಸರಿ; ಆದರೂ ಇಂತಹ ಸ್ವಾರ್ಥಿಯೆಂದು

ನಾನೇಣಿಸಿರಲಿಲ್ಲ. ಐದಾರು ಮಂದಿಗೆ ಗಲ್ಲುಶಿಕ್ಷೆಯಾಗುವುದು. ಉಳಿದವರಿಗೆ ಹತ್ತು-ಹನ್ನೆರಡು ವರುಷ ಕರನೀರು. ಇವನೊಬ್ಬನ ಸಾಕ್ಷಿಯಿಂದಲೇ ಮೊಕದ್ದಮೆ ಸತ್ಯವಾಯಿತು. ಯಾರು ಮಾಡಿದ್ದಾರೆ, ಯಾರು ಮಾಡಲಿಲ್ಲವೆಂಬುದರ ವಿಷಯ ಆ ಪರಮಾತ್ಮನೊಬ್ಬನಿಗೆ ಗೊತ್ತು; ಆದರೆ ಕೇಡು ಎಲ್ಲರಿಗೂ ತಗಲಿತು. ಮನೆಯಿಂದಲೂ ಸರಕಾರಿ ಹಣ ಎಬ್ಬಿಸಿಕೊಂಡು ಬಂದಿದ್ದ ನಲ್ಲವೆ? ನಾವು ಬಹಳ ಮೋಸ ಹೋದೇವು.”

“ ಅವರವರ ಒಳ್ಳೆಯದು-ಕೆಟ್ಟದು ಅವರವರಿಗೆ. ಪ್ರಪಂಚವೇ ಸ್ವಾರ್ಥದಲ್ಲಿ ಮುಳುಗಿದೆ. ಒಬ್ಬನಿಗೋಸ್ಕರ ಸಾಯುವವರನ್ನೊಬ್ಬರು ಯಾರಿದ್ದಾರೆ? ”

“ ಆದರೆ ತನ್ನ ಸ್ವಾರ್ಥಕ್ಕೋಸ್ಕರ ಯಾರು ಇನ್ನೊಬ್ಬರ ಕೊರಳನ್ನಿರಿಯುತ್ತಾನೋ ಅವನಿಗೆ ವಿಷಹಾಕಿ ಕೊಲ್ಲುವುದೂ ಪಾಪವಲ್ಲ. ”

ಸಹಸಾ ಯಾರೋ ಇಬ್ಬರು ಬಂದು ನಿಂತರು. ಪ್ರಜಾಮಿತ್ರ ಕಾರ್ಯಾಲಯದಿಂದ ಒಬ್ಬ ಆಳುಮಗನು ಗೋಪಿಯನ್ನು ಅಲ್ಲಿಗೆ ಕರೆದುಕೊಂಡು ಬಂದಿದ್ದನು. ಗೋಪಿಯನ್ನು ಅಲ್ಲಿ ಬಿಟ್ಟು ಅವನು ಹೊರಟುಹೋದನು.

ದೇವೀದೀನನು ಗೋಪಿಯನ್ನು ನೆತ್ತಿಯಿಂದ ಕಾಲವರೆಗೆ ನೋಡಿ ಕೇಳಿದನು— ನೀನಾರು ಮಗೂ?

“ ರಮಾನಾಥನ ತಮ್ಮ. ”

“ ಬಾ, ಬಾ, ಮಗೂ ಮನೆಯಿಂದ ಯಾವಾಗ ಬಂದಿ? ಕೂತುಕೊ. ”

ಗೋಪೀನಾಥನು ಖಡಿಕನ ಅಂಗಡಿಯಲ್ಲಿ ಕೂತುಕೊಳ್ಳುವುದು ತನ್ನ ಗೌರವಕ್ಕೆ ಕಡಮೆಯೆಂದು ಬಗೆದು ನಿಂತೇ ಹೇಳಿದನು— ಇವೊತ್ತೇ ಬಂದೆ. ಅತ್ತಿಗೆಯವರೂ ಬಂದಿದ್ದಾರೆ. ಧರ್ಮಶಾಲೆಯಲ್ಲಿದ್ದೇನೆ.

“ ಯಾಕೆ, ಯಾಕೆ? ಅವರನ್ನೂ ಇಲ್ಲಿಗೆ ಕರೆದು ತಾ. ಅಥವಾ ನಾನೇ ಬರುವೆ. ಮೇಲೆ ರಮಾನಾಥನ ಕೋಣೆ ಹೇಗೂ ಇದ್ದೇ ಇದೆ. ಅಲ್ಲೇ ಇರಬಹುದು. ”

ಜಿಗೋ ಈ ಸಮಾಚಾರವನ್ನು ಕೇಳಿ ಕೋಣೆ ಗುಡಿಸಿ ಸರಿಮಾಡಲಿಕ್ಕೆ ಹೋದಳು. ದೇವೀದೀನನು ಹೋಗಿ ಜಾಲಪಳನ್ನು ಫಿಟನ್ ಮಾಡಿಕೊಂಡು ಕರಕೊಂಡು ಬಂದನು. ಅಷ್ಟರಲ್ಲಿ ಮುದುಕಿ ಮುಖತೊಳೆದು, ಬಣ್ಣಬಣ್ಣದ ಸೀರೆ ತೊಟ್ಟು, ಒಡವೆಗಳನ್ನೆಲ್ಲಾ ಹಾಕಿಕೊಂಡು ಸಿಂಗರಿಸಿ ಕೂತಿದ್ದಳು. ಫಿಟನ್ನನ್ನು ಕಾಣುತ್ತಲೇ ಹೋಗಿ ಜಾಲಪಳನ್ನಿಳಿಸಿದಳು. ಜಾಲಪಳಿಗೆ ತರಕಾರಿ

ಅಂಗಡಿಯನ್ನು ನೋಡಿ ಒಂದು ಸಲ ಸ್ವಲ್ಪ ಸಂಕೋಚನಾಯಿತು. ಆದರೆ ಮುಮುಕ್ಷು ಸ್ನೇಹಸ್ವಾಗತವು ಸಂಕೋಚನನ್ನು ದೂರ ಮಾಡಿತು. ಅವಳ ಜತೆಯಲ್ಲಿ ಮೇಲೆ ಹೋದಾಗ ತನ್ನ ಮನೆಯೋ ಎಂದು ಕಾಣುವಷ್ಟು ವ್ಯವಸ್ಥಿತವಾಗಿ ಎಲ್ಲ ಏರ್ಪಟ್ಟಿತ್ತು.

ಲೋಟಿಯಲ್ಲಿ ನೀರನ್ನಿರಿಸಿ ಜಗ್ಗೋ ಎಂದಳು— ಇದೇ ಮನೆಯಲ್ಲಿರುತ್ತಿದ್ದನವ್ವಾ. ಈಗ ಹದಿನೈದು ದಿನಗಳಿಂದ ಮನೆ ಭಣಭಣ ಅನಿಸುತ್ತಿದೆ. ಮುಖ ತೋಳೆದು ಸ್ವಲ್ಪ ಫರಾಳ ತಕ್ಕೊಳ್ಳುವ್ವಾ. ಅವನ ವಿಚಾರ ನಿನಗಿನ್ನೂ ಗೊತ್ತಾಗಿರಲಿಕ್ಕಿಲ್ಲ.

“ ಸರಿಯಾಗಿ ಗೊತ್ತಾಗಿಲ್ಲ. ಸ್ವಲ್ಪ ಸ್ವಲ್ಪ ತಿಳಿಯಿತು. ‘ ಪ್ರಜಾಮಿತ್ರ ’ ಕಾರ್ಯಾಲಯದಲ್ಲಿ ತಿಳಿಸಿದರು. ”

ದೇವೀದೀನನೂ ಮೇಲೆ ಬಂದುಬಿಟ್ಟನು. ಅವನೆಂದನು— ಬಂಧಿಸಿದ್ದು ಮಾತ್ರವಲ್ಲದೆ ಸಾಕ್ಷಿ ಸಹ ಹೇಳಬೇಕಾಯಿತು, ಸರಕಾರದ ಕಡೆಯಿಂದ. ಪ್ರಯಾಗದಲ್ಲಿ ಯಾವ ನೊಕದ್ದಮೆಯೂ ಇನ್ನು ನಡೆಯುವಂತಿಲ್ಲ. ಮೇಲೆ ಒಳ್ಳೆಯ ಹುದ್ದೆ ಸಿಕ್ಕಿದರೂ ಸಿಗಬಹುದು.

ಜಾಲಪಳು ಗರ್ವದಿಂದಂದಳು— ಏನು, ಇದೇ ಭಯದಿಂದ ಅವರಾ ಸಾಕ್ಷಿಗೆ ಒಪ್ಪಿದುದೇ? ಅಲ್ಲಿ ಅವರ ಮೇಲೆ ನೊಕದ್ದಮೆಯೇ ಇಲ್ಲ. ಸ್ವಲ್ಪ ಇವರಿಂದ ಹೆಚ್ಚುಕಡಿಮೆಯಾಗಿಬಿಟ್ಟಿದೆಯೆಂದು ನಮಗೆ ತಿಳಿದೊಡನೆ ನಾವು ಹಣ ಸಲ್ಲಿಸಿಬಿಟ್ಟಿದ್ದೆವು. ಇವರಂತೂ ಸುಳ್ಳು ಹೆದರಿಕೆಯಿಂದ ಓಡಿ ಬಂದರು. ಆ ಮೇಲೆ ತಾವೆಲ್ಲಿರುವೆವೆಂಬುದನ್ನು ಕೂಡಾ ನಮಗೆ ತಿಳಿಸಲಿಲ್ಲ.

ಯಾವುದೋ ವ್ಯಥೆ ಕಳೆದು ವಿಶ್ರಾಮ ದೊರೆತಂತೆ ದೇವೀದೀನನ ನೊಗವು ಕಳೆಯೇರಿತು. ‘ ಇದು ನಮಗೆ ಹೇಗೆ ತಿಳಿಯಬೇಕು? ಮನೆಗೆ ಬರಿ, ಬರಿ ಎಂದು ಎಷ್ಟು ಸಲ ಹೇಳಿದೆ, ಕೇಳಲಿಲ್ಲ. ಅಷ್ಟೂ ನಾಚಿಕೆ. ಪ್ರಯಾಗದಲ್ಲಿ ತನ್ನ ಮೇಲೆ ನೊಕದ್ದಮೆ ಇಲ್ಲವೆಂದು ತಿಳಿದಿದ್ದರೆ ಸರಕಾರಿ ಸಾಕ್ಷಿಗಾರನಾಗಬೇಕಾದ ಅಗತ್ಯವಿದ್ದಿಲ್ಲ.

‘ ಸರಕಾರಿ ಸಾಕ್ಷಿಗಾರ ’ನೆಂಬುದರ ಆಶಯವೇನೆಂದು ಜಾಲಪಳಿಗೆ ಗೊತ್ತಿದ್ದಿತು. ಸಮಾಜದಲ್ಲಿ ಅಂಥವರನ್ನು ಜನರು ಎಷ್ಟು ಹಳಿಯುವರೆಂಬುದೂ ಅವಳಿಗೆ ಗೊತ್ತು. ತನ್ನ ಕೆಟ್ಟ ಆಚರಣೆಯ ಕುರಿತು ಲಜ್ಜಿತನಾಗಿ ಸತ್ಯದ ಉದ್ಘಾಟನೆಯನ್ನು ಮಾಡುವ, ಭಲಕಪಟಗಳ ಆವರಣವನ್ನು ಹರಿದೋಗವ

ಮನುಷ್ಯನು ಪ್ರಶಂಸಾಪಾತ್ರನಾದಾನು; ಆದರೆ ಒಂದು ಶರ್ತವಿದೆ. ತನ್ನ ಕೂಟದವರು ಸೇರಿ ಮಾಡಿದ ಕೃತ್ಯದ ಫಲವನ್ನು ಣ್ಣಲು ಅವನು ಸಿದ್ಧನಿರಬೇಕು, ನಗುಮುಖದಿಂದ ಶೂಲಕೈರುವ ಎದೆಗಾರನಿರಬೇಕು. ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವುದರ ಸಲುವಾಗಿ ಅಥವಾ ಶಿಕ್ಷೆಯ ಕಠೋರತೆಯ ಭಯದಿಂದ ಯಾರು ತನ್ನ ಮಂಡಲಿಗೆ ದ್ರೋಹ ಬಗೆವನೋ, ಹೊಸ್ತಿಲ ಮೇಲಿನ ಹಾವಾ ಗುವನೋ ಅಂಥವನನ್ನು ಸಮಾಜವು ಹೇಡಿಯೆಂದು, ನಾಚಿಕೆಗೇಡಿಯೆಂದು ಪತಿತನೆಂದು ಹೀನಯಿಸುವುದು. ವಿಶ್ವಾಸಘಾತಕನೆಂದರೆ ಎಲ್ಲ ಕಡೆಯೂ ಒಂದೇ— ದರೋಡೆಗಳೆಲ್ಲರೂ ಒಂದೇ, ಸಮಾಜಶತ್ರುಗಳೂ ಒಂದೇ. ಅಂಥ ಪ್ರಾಣಿಯನ್ನು ಸಮಾಜವು ಕಾಪಿಡುವುದಿಲ್ಲ, ಕ್ಷಮಿಸುವುದಿಲ್ಲ. ಇಲ್ಲ, ಎಂದೆಂದಿಗೂ ಕ್ಷಮಿಸುವುದಿಲ್ಲ. ಜಾಲಪಳಿಗೆ ಇದೆಲ್ಲ ತಿಳಿದಿದ್ದಿತು. ರಮಾನಾಥನು ದಂಡನೆಯ ಭಯದಿಂದ ತಾನು ಮಾಡಿದ ಪಾಪದ ತೆರೆಯನ್ನು ಬಿಚ್ಚದೆ ತನಗೆ ಗಾಳಿಯೂ ಸೋಕದ ಪಾಪಗಳ ತೆರೆಯನ್ನು ಹರಿದೊಗೆದಿದ್ದನು. ಆದರೆ ಅವಳಿಗೆ ಫಕ್ಕನೆ ವಿಶ್ವಾಸ ಬರಲಿಲ್ಲ. ಬೇರೇನಾದರೂ ಘಟನೆ ಸಂಭವಿಸಿರಬಹುದೇ ಎಂದವಳಿಗೆ ಸಂಶಯವಾಯಿತು. ನಾಚುಗೆಪಡುತ್ತಾ ಎಂದಳು— ಇಲ್ಲಿ ಏನಾದರೂ..... ಏನಾದರೂ ನಡೆಯಿತೆ ?

ದೇವೀದೀನನು ರಮಾನಾಥನು ಬಂಧಿಸಲ್ಪಟ್ಟ ಸಂದರ್ಭವನ್ನು ವಿವರಿಸಿದನು. ಜಗ್ಗೋ ಎಂದಳು— ಅಲ್ಲ, ಎಲ್ಲರೂ ಸೇರಿ ಇವನ ಮೇಲೆ ಎಂಥ ಮಾಟ ಮಾಡಿದರೋ ಏನೋ. ರಮಾ ಅಂಥವನಲ್ಲವೇ ಅಲ್ಲ. ಇಡೀ ದಿನ 'ಅಮ್ಮಾ ಅಮ್ಮಾ' ಎನ್ನುತ್ತಿರುತ್ತಿದ್ದನು. ಅಂಗಡಿಗೆ ಹೆಂಗಸರು, ಗಂಡಸರು ಎಲ್ಲಾ ತರದ ಜನರೂ ಬರುತ್ತಿದ್ದರು. ಕಣ್ಣೆತ್ತಿ ಒಬ್ಬರನ್ನೂ ನೋಡಿದವನಲ್ಲ, ಗೊತ್ತೆ? ಚಿನ್ನದಂಥ ಮಗು.'

ದೇವೀ— ಅವನಲ್ಲಿ ದೋಷವೇನೂ ಇದ್ದಿಲ್ಲ. ನಾನು ಇಂತಹ ಹುಡುಗನನ್ನೇ ಕಂಡುಹಿಡಿದಿಲ್ಲ. ಒಟ್ಟು ನೋಡಿದಲ್ಲಿ ಬಿದ್ದ ಅಷ್ಟೆ.

“ ಅವರ ಸಾಕ್ಷಿ ವಿಚಾರಣೆ ಎಲ್ಲ ಮುಗಿಯಿತೆ ? ”

“ ಹೌದು. ”

“ ಇನ್ನು ಏನೂ ಮಾಡುವಂತಿಲ್ಲವೆ ? ಒಮ್ಮೆ ಅವರ ಭೆಟ್ಟಿಯಾಗಿದ್ದರೆ.... ”

“ ಇದ್ದರೆ ಏನು ? ಎಲ್ಲ ಗುಟ್ಟು ಬಯಲು ಮಾಡುತ್ತಿದ್ದಿ ಹೌದಲ್ಲೋ. ಪೋಲೀಸರಿಗೆ ಅಷ್ಟು ಮಂಕು ಬಂದಿಲ್ಲವೆಂದು ತಿಳಿ. ಅವನ ಸುತ್ತಲೂ

ಪಹರೆಯಿರುತ್ತದೆ. ”

ಈ ವಿಚಾರ ಇನ್ನು ಮುಂದೆ ಮಾತುಕತೆ ನಡೆಯದಾಯಿತು. ಜಾಲಪ ಬೀದಿಯ ಮೇಲಿನ ತಮಾಶೆಯನ್ನು ನೋಡುತ್ತಾ ನಿಂತಿದ್ದ ಗೋಪಿಯನ್ನು ಕರೆದು—ಇಗೊ, ಮುಖತೊಳೆದುಕೊಂಡು ಏನಾದರೂ ತಿನ್ನು ಎಂದಳು. ಗೋಪಿಗೆ ಅತ್ತಿಯಮನೆಗೆ ಬಂದ ಹಾಗಾಗಿತ್ತು. ಲಜ್ಜೆಯಿಂದ ಬೀದಿಯ ಕಡೆಯೇ ನೋಡುತ್ತಾ ನಿಂತುಬಿಟ್ಟನು.

ದೇವೀದೀನನು ನಸುನಕ್ಕು ಹೇಳಿದನು—ನಾವು ಹೊರಗೆ ಹೋಗುತ್ತೇವೆ. ಅಮ್ಮಾ, ನಿಮಗೇನು ಬೇಕೋ ಅದನ್ನು ತಿಳಿಸುವುದಕ್ಕೆ ಸಂಕೋಚ ಮಾಡಬೇಡಿ. ಮನೆ ನಿಮ್ಮದೇ. ಅವನೂ ಇದನ್ನು ತನ್ನ ಮನೆಯೆಂದೇ ಬಗೆಯುತ್ತಿದ್ದನು. ನಮ್ಮವರೆಂಬವರು ನಮಗೆ ಯಾರೂ ಇರಲಿಕ್ಕೂ ಇಲ್ಲ.

ಜಗ್ಗೋ ಗರ್ವದಿಂದೆಂದಳು—ಅವನು ನಾನು ಮಾಡಿ ಹಾರಿದ್ದನ್ನು ತಿನ್ನುತ್ತಿದ್ದ. ಹೆಮ್ಮೆ ಎಂಬುದು ಒಂದಿಷ್ಟೂ ಇರಲಿಲ್ಲ.

ಜಾಲಪ—ಇನ್ನು ನೀನು ಅಡುಗೆ ಮಾಡುವ ಅವಶ್ಯವಿಲ್ಲಮ್ಮಾ. ನಾನೇ ಮಾಡುವೆ.

ಜಗ್ಗೋ—ನಮ್ಮ ಜಾತಿಯವರು ಬೇರೆಯವರ ಕೈಯಿಂದ ತಿನ್ನುವ ಪರಿಪಾಟಿ ಇಲ್ಲ.

ಜಾಲಪ—ಅದು ನಮ್ಮಲ್ಲಿಯೂ ಇಲ್ಲ.

ಜಗ್ಗೋ—ನಿನ್ನನ್ನು ಯಾರಿಲ್ಲಿ ನೋಡಲಿಕ್ಕೆ ಬರುವವರು? ಓದುತ್ತ ಕಲಿತವರು ಆ ಕುರಿತು ಅಷ್ಟೊಂದು ಕಟ್ಟು-ನಿಟ್ಟಾಗಿರುವುದೂ ಇಲ್ಲ. ನಮ್ಮದು ಮೂರ್ಖರ ಜಾತಿ.

ಜಾಲಪ—ಅದಾಗದು. ನೀನು ಮಾಡಿದ್ದನ್ನು ನಾನು ತಿನ್ನುತ್ತಿರುವುದು ಚಂದವಲ್ಲ. ವಧೂ ಎಂತ ಮಾಡಿಕೊಂಡವಳು ಅವಳು ಮಾಡಿ ಹಾರಿದ್ದನ್ನು ತಿನ್ನಲೇಬೇಕು. ಹಾಗಲ್ಲವಾದರೆ ಸೊಸೆಯಾಗಿ ಮಾಡಿಕೊಂಡುದೇಕೆ ?

ದೇವೀದೀನನು ಮುದುಕಿಯ ಕಡೆಗೆ ಪುಶಂಸಾ-ಸೂಚಕ ನೇತ್ರಗಳಿಂದ ನೋಡಿ ಎಂದನು—ವಧುವಿನ ಮಾತನ್ನು ಕೇಳು. ಎಷ್ಟು ಅಚ್ಚುಕಟ್ಟಾಗಿ ಹೇಳಿದಿಯವ್ವಾ. ಇನ್ನು ನಾವು ಹೋಗುವ. ಇವರು ಸ್ವಲ್ಪ ಆರಾಮ ಮಾಡಲಿ.

ಇಬ್ಬರೂ ಕೆಳಕ್ಕೆ ಹೋದ ಮೇಲೆ ಗೋಪಿ ಬಂದು ಹೇಳಿದನು. ‘ ಏನು, ಅಣ್ಣ ಈ ಖಡಿಕರ ಮನೆಯಲ್ಲೇ ಇರುತ್ತಿದ್ದನೇ? ನೋಡುವಾಗ ಖಡಿಕರ

ಹಾಗೆ ಕಾಣುತ್ತಿದೆ.’

“ಖಡಿಕರಾಗಲಿ, ಸಮಗಾರರಾಗಲಿ. ನನ್ನ ನಿನಗಿಂತ ನೂರುಸಾಲು ಬೇಕು. ಪರದೇಶಿಯೊಬ್ಬನನ್ನು ಆರು ತಿಂಗಳು ಸಾಕಿ ಸಲಹುವುದು ಸಾಮಾನ್ಯ ಕೆಲಸವೆ? ನಮಗೆ ಧೈರ್ಯ ಬಂದೀತೆ? ಒಬ್ಬ ನೆಂಟ ಬಂದರೆಯೆ ನಮಗೆ ಹೆಚ್ಚಾಗುತ್ತದೆ. ಇವರು ಕೇಳಾದರೆ, ನಾವು ಇವರಿಗಿಂತ ಕೇಳು.’

“ಯಾರನ್ನಾದರೂ ನಿಲಿಸಿಕೊಂಡ ಮಾತ್ರಕ್ಕೆ ಉತ್ತಮ ಕುಲದವನಾಗುವುದಿಲ್ಲ. ಸಮಗಾರನು ಎಷ್ಟು ಪುಣ್ಯವಾಡಿದರೂ ಅವನು ಸಮಗಾರನೆ.”

“ಇತರರ ಧನಕೃತಿಗಿ ಬಾಯಿತೆರೆದುಕೊಂಡಿರುವ ಬ್ರಾಹ್ಮಣನಿಗಿಂತ ಅಂತಹ ಸಮಗಾರನೆ ಮೇಲು. ”

ಫಳಾರವಾದ ಮೇಲೆ ಗೋಪಿ ಕೆಳಗೆ ಹೋದನು. ಜಾಲಪಳು ರಮಾ ನಾಥನನ್ನು ಈ ಕೆಸರಿನಿಂದ ಮೇಲೆತ್ತುವುದು ಹೇಗೆಂದು ಚಿಂತಿಸಹತ್ತಿದಳು. ಅಭಿಯುಕ್ತರಲ್ಲಿ ಎಷ್ಟು ಜನ ನಿರಪರಾಧಿಗಳೋ ಏನೋ. ಅವರಿನ್ನು ಸಮಾಜಕ್ಕೆ ಮೊಗ ತೋರಿಸುವಂತಿದೆಯೆ? ಯಾರಿಗೂ ಗಲ್ಲಾಗುವುದಿಲ್ಲವೆಂದೇ ಮಾಡುವ. ಆದರೂ ತನ್ನ ಸ್ವಾರ್ಥದ ಸಲುವಾಗಿ! ಛೇ ಎಂಥಾ ನೀಚತೆಯಿದು! ಮುನಿಸಿಪಾಲಿಟಿಯ ಮೊಕದ್ದಮೆಯಲ್ಲಿ ಹೆಚ್ಚಿಂದರೆ ನಾಲ್ಕು ವರ್ಷ ಸಜೆ ಯಾಗುತ್ತಿತ್ತು. ಅದರಿಂದ ತಪ್ಪಿಸಿಕೊಳ್ಳಲು ಇಷ್ಟು ನೀಚತೆಗಳಿವು?

ಫಕ್ಕನೆ ಅವಳ ಹೃದಯಕ್ಕೆ ಒಂದು ವಿಚಾರ ಬಾಣದಂತೆ ನಟ್ಟುಕೊಂಡಿತು. ಇವರು ತಮ್ಮ ಕೋರ್ಟು ಹೇಳಿಕೆಯನ್ನು ಬದಲಿಸಿಬಿಟ್ಟರೆ? ಮುನ್ಸಿಪಲ್ ಮೊಕದ್ದಮೆ ತನ್ನಮೇಲಿಲ್ಲವೆಂದು ಇವರಿಗೆ ತಿಳಿಸಿದರೆ ಹಾಗೆಯೇ ಮಾಡಿಯಾರು. ಅದನ್ನು ತಿಳಿಸುವುದು ಹೇಗೆ?

ದೇವೀದೀನನ ಹತ್ತಿರ ಹೋಗಿ ಅವರನ್ನು ಭೇಟಿಯಾಗುವ ಬಗೆಯೇ ನಾದರೂ ಇರುವದೆ ಎಂದು ಕೇಳಿದಳು.

ನೇವಿದೀನನೆಂದನು. ‘ನಾನೆರಡು ಬಾರಿ ಹೋಗಿದ್ದೆ. ಬಾಗಿಲಿಂದ ದೂಡಿಬಿಟ್ಟರು.’

‘ ಆ ಬಂಗಲೆಯ ಅಕ್ಕ ಪಕ್ಕದಲ್ಲೇನಿದೆ?’

‘ ಒಂದು ಬದಿಯಲ್ಲೊಂದು ಬಂಗಲೆಯಿದೆ, ಇನ್ನೊಂದು ಬದಿಯಲ್ಲಿ ನಾವಿನ ತೋಟವಿದೆ. ಮುಂದೆ ರಸ್ತೆಯಿದೆ.’

“ ಸಂಜೆಗೆ ಅಡ್ಡಾಡುವುದಕ್ಕೆ ಬರುವುದಿಲ್ಲವೆ? ”

“ಹಾಂ, ಕುರ್ಚಿ ಹಾಕಿಕೊಂಡು ಕುಳ್ಳಿರುತ್ತಾರೆ. ಒಬ್ಬಿಬ್ಬರು ಪೋಲೀಸ ಆಫೀಸರರು ಹತ್ತಿರವೇ ಇರುತ್ತಾರೆ.”

“ಅವರು ಒಬ್ಬರೇ ಸಿಗುವವರೆಗೆ ಆ ಮಾವಿನ ತೋಟದಲ್ಲಿ ಮರೆಯಾಗಿದ್ದು ಆ ಮೇಲೆ ಅವರ ಬಳಿ ಪತ್ರವೆಸೆದುಬಿಟ್ಟು ಸಮಾಚಾರ ತಿಳಿಸದರೆ ಹೇಗೆ?”

‘ಓ, ಆಗಲಿಕ್ಕೇನೋ ಹೌದು. ಆದರೆ ಅವನು ಒಂಟಿಯಾಗಿ ಇರ ಬೇಕಾಯಿತಲ್ಲ?’

ಸ್ವಲ್ಪ ಕತ್ತಲಾದೊಡನೆ ದೇವೀದೀನನನ್ನು ಕರೆದುಕೊಂಡು ಜಾಲಪ ಬಂಗಲೆ ನೋಡಲು ಹೋದಳು. ಶಹರಿನ ದಟ್ಟವಾದ ಜನಸಂದಣಿಯನ್ನು ಬಿಟ್ಟು ಇವರು ದೂರ ಬಂದಿದ್ದರು. ನಾಲ್ಕು ದಿಕ್ಕುಗಳಲ್ಲಿ ಮೌನವು ನೆಲಸಿತ್ತು. ಗಾಳಿಯೂ ಮಂದಮಂದವಾಗಿ ಸಂಚರಿಸುತ್ತಿತ್ತು. ದಾರಿಯ ಇಕ್ಕಡೆಗಳ ವ್ಯಕ್ತಸಮೂಹವು ಚಂದ್ರನ ನಸುಬೆಳಕಿನಲ್ಲಿ ಹತೋತ್ಸಾಹವಾಗಿ ನಿರ್ಜೀವವಾಗಿ ನಿಂತಿದ್ದಿತು. ತಾನು ಇಷ್ಟು ಪ್ರಯಾಸ ಪಟ್ಟೂ ತನಗೆ ಫಲ ದೊರೆಯುವುದಿಲ್ಲ ವೆಂದೂ, ತನ್ನ ಯಾತ್ರಿಗೆ ಲಕ್ಷ್ಯವೇ ಇಲ್ಲವೆಂದೂ, ಈ ಅನಂತ ಪಥದಲ್ಲಿ ತನ್ನ ದಶೆ ಅನ್ನ ಕೃಪಿಗಿ ಬಾಗಿಲು ಬಾಗಿಲು ಅಲೆವ ಭಿಕಾರಿಯಂತಾಗಿದೆಯೆಂದೂ ಜಾಲಪಳಿಗೆ ತೋರಹತ್ತಿತು.

ಬಂಗಲೆ ಕಾಣಿಸಿತು. ಪಹರಿಯೂ ಇಲ್ಲ ಯಾರೂ ಇಲ್ಲ. ದೇವೀದೀನ ನೆಂದನು— ಈ ಮನೆಬಿಟ್ಟು ಹೋಗಿರುವಂತೆ ಕಾಣುವುದು.

“ಹಿಂದೆ ಹೋಗುವ. ಇನ್ನೇನು ಮಾಡುವುದು?”

ಅಷ್ಟರಲ್ಲಿ ಮಾವಿನ ಮರಗಳೆಡೆಯಿಂದ ಒಬ್ಬನ ತಲೆತೋರಿತು. ದೇವೀ ದೀನನು ಅವನ ಗುರುತು ಹಿಡಿದು ಕೇಳಿದನು— ನೀನೇ ಏನು ಜಂಗಲಿ? ಈ ತೋಟ ಮಾಡಿಕೊಂಡೆಯಾ?

“ಹೌದು. ಇನ್ನು ದಂಡ ತುಂಬಿಸಿದರೆ ಸರಿ. ಇರಲಿ ಇಲ್ಲಿಗೆ ಬರಲು ಕಾರಣ?”

“ಆ ಬಂಗಲೆಯಲ್ಲಿದ್ದವರು ಎಲ್ಲಿಗೆ ಹೋದರು?”

“ಎಲ್ಲಿಗೆ ಹೋದರೋ ತಿಳಿಯದು. ಹತ್ತು-ಹದಿನೈದು ದಿನಗಳಲ್ಲಿ ಹಿಂದೆ ಬರುವರೆಂದು ಕಾವಲಿನವರು ಹೇಳುತ್ತಿದ್ದರು. ಹ್ಯಾಕೋರ್ಟಿನಲ್ಲಿ ಮೊಕದ್ದಮೆ ನಡೆಯುವ ಸಮಯಕ್ಕೆ ಸರಿಯಾಗಿ ಬಂದಾರು. ಕಲಿತವರು ಕೂಡ ಹೇಗೆ ದಗಾಬಾಜರಾಗುತ್ತಾರೆಂದು ನನಗೆ ಇದೇ ಮೊದಲು ಗೊತ್ತಾದ್ದು.

ಪೂರಾ ಸುಳ್ಳು ಸಾಕ್ಷಿ ಹೇಳಿಬಿಡುವುದೇ? ಇವರಿಗೂ ಮಕ್ಕಳು ಮನೆ ಇರಬಹುದು; ದೇವರಿಗೂ ಹೆದರಲಿಲ್ಲಂತ ಹೇಳಿದರೆ!”

ಜಾಲಪಳು ಅಲ್ಲೇ ನಿಂತಿದ್ದಳು. ದೇವೀದೀನನು ಅವನಿಗೆ ಇನ್ನು ಹೆಚ್ಚು ವಿಷಕಾರುವ ಅವಕಾಶವನ್ನು ಕೊಡದೆ ಕೇಳಿದನು—ಹಾಗಾದರೆ ಹದಿನೈದು ದಿನಗಳಲ್ಲಿ ಬರುವರಲ್ಲವೆ?

“ ಏನೋ, ಸಿಸಾಯಿಗಳಂದುಕೊಳ್ಳುತ್ತಿದ್ದರು. ”

“ ಅವರು ಬಂದಾಗ ಕೂಡಲೇ ನನಗೆ ತಿಳಿಸಿಬಿಡು. ”

“ ಆಯಿತು ”

ಜಾಲಪಳಿಗೆ ರಮಾನಾಥನ ನಿಂದೆಯನ್ನು ಕೇಳಿ ತೀವ್ರ ವೇದನೆ ಯಾಯಿತು. ಅವರು ತನ್ನನ್ನು ಕಾಲಿಂದೊದ್ದು ದೂಡಿದರೂ ಚಿಂತಿಲ್ಲ. ಒಮ್ಮೆಗೆ ಈ ಅಪಯಶದ ಕತ್ತಲು ಕಂದಕದಿಂದ ಅವರನ್ನು ಪಾರು ಮಾಡಬೇಕು. ಇಬ್ಬರೂ ಅಲ್ಲಿಂದ ಹಿಂತಿರುಗಿದರು.

ಶಿಲೆ

ಒಂದು ತಿಂಗಳು ಕಳೆಯಿತು ಗೋಪಿಗೆ ಮೊದಮೊದಲು ಎಲ್ಲ ಹೊಸ ತಾದ್ದರಿಂದ ಆನಂದವೆನಿಸುತ್ತಿತ್ತು. ಕೊನೆಕೊನೆಗೆ ಬೇಸರ ಹಿಡಿದು ಮನೆಯ ಜಪಕ್ಕೆ ತೊಡಗಿದನು. ಜಾಲಪಳು ಅವನನ್ನು ಕಳುಹಿಸುವುದೊಳಿತೆಂದು ಬಗೆದು ಹಾಗೆಯೇ ಮಾಡಿದಳು. ಅಂದರೆ ಅವನು ಅಡಗಿಕೊಂಡು ಅಳುವುದಕ್ಕೂ ಆರಂಭ ಮಾಡಿಬಿಟ್ಟಿದ್ದನು.

ಜಾಲಪ ಎಷ್ಟೋ ಬಾರಿ ರಮಾನಾಥನ ಬಂಗಲೆಯ ಕಡೆಗೆ ಹೋಗಿ ಬಂದಳು. ಅವನು ಬಂದಿರಲಿಲ್ಲವೆಂದು ಚೆನ್ನಾಗಿ ಗೊತ್ತಿತ್ತು. ಆದರೂ ಒಂದು ಸಲ ಅದನ್ನು ನೋಡುವುದರಲ್ಲಿಯೂ ಆನಂದವಿತ್ತು.

ಒಂದು ದಿನ ಅವಳು ಕೆಡಿಕೆಯ ಬಳಿ ನಿಂತಿದ್ದಳು. ಅಷ್ಟರಲ್ಲಿ ಅವಳಿಗೆ ಬೀದಿಯ ಮೇಲೆ ಮೋಟರುಗಳ ಒಂದು ಸಾಲು ಬರುವುದು ಕಂಡಿತು. ಇಷ್ಟು ಮೋಟರುಗಳು ಎಲ್ಲಿ ಹೋಗುತ್ತಿರಬಹುದೆಂದು ಕುತೂಹಲವಾಯಿತು. ಲಕ್ಷ್ಯ ಕೊಟ್ಟು ನೋಡಹತ್ತಿದಳು. ಒಂದರಲ್ಲಿ ಎಲ್ಲಾ ವೋಲೀಸರೇ ತುಂಬಿದ್ದರು. ಕೊನೆಯ ಮೋಟರಿನ ಮೇಲೆ ಅವಳ ಕಣ್ಣು ಹರಿದಾಗ ಅವಳ ಸರ್ವಾಂಗ ದಲ್ಲಿಯೂ ವಿದ್ಯುತ್ತು ಹರಿದಂತಾಯಿತು. ಮೋಟರನ್ನು ತಡೆದು ನಿಲ್ಲಿಸಲೆಂದಿ

ರುವಳೋ ಎಂಬಂತೆ ಮೆಟ್ಟಲಿನ ವರೆಗೆ ಓಡಿ ಬಂದಳು. ಆದರೆ ತಾನು ಇಳಿದು ಹೋಗುವಷ್ಟರಲ್ಲಿ ಅದು ಮನೆದಾಟಿರುವುದೆಂದು ಬಗೆದು ಕಿಡಿಕ್ಕಿಯ ಮುಂದೆಯೇ ಬಂದು ನಿಂತಳು. ರಮಾನಾಥನಿಗೆ ಅವಳಿಗೆ ಸರಿ ಇದಿರಾಗಿ ಬಂದಿದ್ದನು. ಅವನ ಕಣ್ಣುಗಳು ಕಿಡಿಕ್ಕಿಯನ್ನೇ ದಿಟ್ಟಿಸುತ್ತಿದ್ದವು. ಜಾಲ ಪಳು ಸನ್ನೆಯಿಂದ ಏನೋ ಹೇಳಬೇಕೆಂದು ಮಾಡಿದಳು; ಆದರೆ ಲಜ್ಜೆ ಬಿಡಲಿಲ್ಲ. ಕೆಳಗಿಂದ ದೇವೀದೀನನ ಸ್ವರವೂ ಕೇಳಿಸಿತು. ಆದರೂ ಮೋಟಿರುವು ನಿಲ್ಲಲಿಲ್ಲ. ಒಂದು ಕ್ಷಣದಲ್ಲಿ ಅದು ಮುಂದೆ ಹೋಗಿಬಿಟ್ಟಿತು; ಆದರೆ ರಮಾನ ಕಣ್ಣುಗಳು ಹಿಂದೆ ತಿರುಗಿ ತಿರುಗಿ ಕಿಡಿಕ್ಕಿಯನ್ನೇ ನೋಡುತ್ತಿದ್ದವು.

ಜಾಲಪ ಮೆಟ್ಟಲ ಬಳಿ ಬಂದು ಹೇಳಿದಳು—ತಂದೆ!

ದೇವೀದೀನನು ಮುಂದೆ ಬಂದೆಂದನು—ರಮಾ ಬಂದುಬಿಟ್ಟು! ಆ ಮೋಟಿರಿನಲ್ಲಿ ಹೀಗೆಂದು ಅವನು ಮೇಲೆ ಬಂದನು. ಜಾಲಪ ಕಳಿದಳು—ನಿನ್ನ ಹತ್ತಿರ ಏನಾದರೂ ಹೇಳಿದನೆ?

ಹೇಳುವುದೇನು? ರಾಮರಾಮ್ ಮಾಡಿದನು. ನಾನು ಕುಶಲ ಸಮಾಚಾರ ಕೇಳಿದೆ. ಕೈಯಿಂದ ಧೈರ್ಯಹೇಳುತ್ತಾ ಮುಂದೆ ಹೋದ. ನೀನು ನೋಡಲಿಲ್ಲವೆ? ”

“ನೋಡಿದೆ. ಮೊಕದ್ದಮೆ ಯಾವಾಗ ನಡೆಯುವುದು?”

“ನಾಳೆ.”

‘ನಾಳೆ! ಇಷ್ಟು ಬೇಗ. ಹಾಗಾದರೆ ಕೆಲಸ ಮಾಡುವುದೇನಿದ್ದರೂ ಇವೊತ್ತೆ ಮಾಡಬೇಕಾಯಿತು. ನನ್ನ ಕಾಗದ ಅವರಿಗೆ ಸಿಕ್ಕಿ ಬಿಟ್ಟರೆ ಎಲ್ಲಾ ಸರಿಯಾಗುವುದು.’

ದೇವೀದೀನನು ಆಕೆಯ ಕಡೆ ನೋಡಿದನು. ನೀನು ಈ ಕೆಲಸವನ್ನು ಎಷ್ಟು ಸುಲಭವೆಂದೆಣಿಸಿರುವಿಯೋ ಅಷ್ಟು ಸುಲಭವಲ್ಲವೆಂದು ಅವನ ಕಣ್ಣುಗಳು ಹೇಳುವಂತಿದ್ದವು.

ಜಾಲಪ—ಏನು, ನೀನಿಗೆ ಸಂದೇಹವುಂಟೆ?

ದೇವೀ—ಹೌದು. ಹೇಳಿಕೆ ಬದಲಿಸುವ ವಿಷಯ ನನಗೆ ಸಂದೇಹವಿದೆ. ಇನ್ನೊಂದು ಮಾತು. ಹಾಗೆ ಬದಲಿಸಿದರೆ, ಈ ಪೋಲೀಸರ ಕೈಯೊಳಗಿಂದ ಪಾರಾಗುವುದು ಕಷ್ಟ. ನಾಳೆ ಇವನ ಮೇಲೆ ಬೇರೊಂದು ಆಪಾದನೆ ಹೊರಿಸಿ ಮತ್ತೆ ಹಿಡಿದುಬಿಡುತ್ತಾರೆ.

ಆಗ ಜಾಲಪಳು ಧೀರಳಾಗಿ ಎಂದಳು—ತಂದೆ, ಪೋಲಿಸರ ಕೈಯಿಂದ ಇವರನ್ನು ತಪ್ಪಿಸುತ್ತೇನೆಂದು ನಾನು ಇವರಿಗೆ ಮಾತು ಕೊಟ್ಟೆಲ್ಲ. ಅದಕ್ಕೋಸ್ಕರ ನಾನು ಹೆಣಗುವುದೂ ಅಲ್ಲ. ಅವರ ಕೈಯಿಂದ ಹತ್ತಾರು ಮನೆಗಳು ನಾಶವಾಗುವುದನ್ನು ನಾನು ನೋಡಲಾರೆ. ನಮ್ಮ ಮನೆಯ ಮೇಲೆ ಕಲಂಕ ಬರುವುದನ್ನೂ ಸಹಿಸಲಾರೆ. ಇವರು ಸ್ವತಃ ಹೇಳಿಕೆಯನ್ನು ಬದಲಿಸಲೊಪ್ಪದಿದ್ದರೆ, ನಾನು ಕೋರ್ಟಿನಲ್ಲಿ ಇದ್ದ ಸಂಗತಿಯನ್ನೆಲ್ಲಾ ಬಿಚ್ಚಿ ಬಿಡುವೆನು. ಪರಿಣಾಮವೇನು ಬೇಕಾದರೂ ಆಗಲಿ. ಅವರು ಬೇಕಾದರೆ ನನ್ನನ್ನು ತ್ಯಜಿಸಲಿ. ನನ್ನ ಮೊಗ ನೋಡದಿರಲಿ, ಚಿಂತಿಲ್ಲ, ನನ್ನ ಕಾಗದದಲ್ಲಿ ಎಲ್ಲವನ್ನೂ ಬರೆದಿಟ್ಟಿರುವೆ. ಇಲ್ಲಿಂದ ಒಂಭತ್ತಕ್ಕೆ ಹೊರಡುವ.

“ ಸರಿ. ನೀನು ಇಷ್ಟು ಮಟ್ಟಿಗೆ ಎದೆಗಾರ್ತಿಯೆಂದು ನಾನು ತಿಳಿದಿರಲಿಲ್ಲ. ಆಯಿತಮ್ಮಾ, ದೇವರು ನಿನ್ನ ಕೈ ಹಿಡಿಯುವನು. ಹೆದರಬೇಡ. ”

೩೫

ಪೋಲೀಸರ ಭಯದಿಂದ ಬೀದಿಗೆ ಹಗಲು ಹೊತ್ತು ಕಾಲಿಡಲು ಯಾವನು ಅಂಜುತ್ತಿದ್ದನೋ, ದೇವೀದೀನನ ಮನೆಯಲ್ಲಿ ಕಳ್ಳರಂತೆ ದಿನಗಳೇ ಯುತ್ತಿದ್ದನೋ, ಅಂತಹ ರಮಾನಾಥನಿಂದ ರಾಜಭೋಗದ ಸೌಖ್ಯವನ್ನು ಣ್ಣುತ್ತಿದ್ದಾನೆ. ದೊಡ್ಡ ದೊಡ್ಡ ಅಫೀಸರರೂ ಈಗ ಅವನ ಮುಖ ನೋಡುತ್ತಿರುತ್ತಾರೆ. ಅವನ ಬಾಯಿಯಿಂದ ಮಾತು ಹೊರಡುವುದೇ ತಡ, ಅದು ಪೂರ್ಣವಾಗುವುದು. ಇಷ್ಟೊಂದು ಅಲ್ಪ ಸಮಯದಲ್ಲೇ ಅವನ ವಿವೇಕ ಬುದ್ಧಿಯನ್ನು ವಿಲಾಸವು ಆವರಿಸಿಬಿಟ್ಟಿತು. ತಾನು ಮಾಡುತ್ತಿರುವುದೇನು, ತಾನು ಹೀಗೆ ಮಾಡಿದುದರಿಂದ ನಿರಪರಾಧಿಗಳನ್ನು ಶಿಕ್ಷೆಗೊಳಪಡಿಸಿದಂತಾಗುವುದಿಲ್ಲವೆ, ಈ ವಿಚಾರ ಅವನ ಮನಸ್ಸಿಗೆ ಬರುತ್ತಲೇ ಇದ್ದಿಲ್ಲ. ಏಕಾಂತ ವಿಚಾರಕ್ಕೆ ಅವಕಾಶವೇ ಅವನಿಗೆ ದೊರೆಯುತ್ತಿದ್ದಿಲ್ಲ. ಸಾಯಂಕಾಲ ಮೋಟಾರಿನಲ್ಲಿ ಸವಾರಿ ಹೋಗುವದಾಯಿತು. ರಾತ್ರಿ ಅಧಿಕಾರಿಗಳೊಡನೆ ಧಿಯೇಟರಾಯಿತು. ಹೀಗೆ ಮೆಜಿಸ್ಟ್ರೇಟ್ ಕೋರ್ಟಿನಿಂದ ಮೊಕದ್ದಮೆ ಸೆಶನಿಗೆ ದಾಟಿಸಿದ ದಿನ ರಮಾನಾಥನಿಗಾದಷ್ಟು ಆನಂದ ಪೋಲೀಸ್ ಅಧಿಕಾರಿಗಳಿಗೂ ಆಗಿದ್ದಿಲ್ಲ. ತನ್ನ ಸೌಭಾಗ್ಯ-ಸೂರ್ಯನು ಉದಯವಾದಂತೆ ಅವನಿಗೆ ಕಂಡಿತು.

ಸೆಶ್ಯನ್ ಜಜ್ಜರ. ನ್ಯಾಯಾಲಯದಲ್ಲಿ ನ್ಯಾಜಿಸ್ಟ್ರೇಟ ಕೋರ್ಟಿನ ಹಾಗೆ ಸುಲಭದಲ್ಲಿ ಜಾರಲು ಸಾಧ್ಯವಿಲ್ಲವೆಂದು ಬಗೆದು ಪೋಲೀಸರು ರಮಾ ನಾಥನಿಗೆ ಆ ಸ್ಥಳವನ್ನೊಮ್ಮೆ ತೋರಿಸುವುದು ವಿಹಿತವೆಂದು ಬಗೆದು ಅಲ್ಲಿಗೆ ಕರೆದುಕೊಂಡು ಹೋದರು. ಏಕೆಂದರೆ ಸಂಯೋಗದಿಂದ ಸೆಶ್ಯನ್ ಜಜ್ಜರು ಒಬ್ಬ ಹಿಂದಿಯರಾಗಿದ್ದರು. ಕಳ್ಳನಿರಲಿ, ಪೋಲಿಸಿರಲಿ, ಒಂದೇ ಬಗೆಯ ವರ್ತನೆಯ ನ್ಯಾಯಾಧೀಶರೆಂದು ಹೆಸರು ಪಡೆದಿದ್ದರು. ಪೋಲೀಸರು ರಮಾ ನಾಥನನ್ನು ಕರೆದುಕೊಂಡು ಹೋಗಿ ಸ್ಥಳವನ್ನು ತೋರಿಸಿದರು. ಒಬ್ಬ ಜಮೀನ್ದಾರರ ಮನೆಯಲ್ಲಿ ಡೇರೆಹೊಡೆದರು. ಹಗಲಿಡೀ ಶಿಕಾರಿಗೆ ಹೋಗುವುದು, ಗ್ರಾಮಫೋನ್ ಸಂಗೀತ, ಚತುರಂಗದ ಆಟ, ನದೀತಟದ ವಿಹಾರ ಇವುಗಳಲ್ಲೇ ಕಳೆಯುತ್ತಿತ್ತು. ರಾಜಕುಮಾರನೊಬ್ಬನು ಬೇಟೆಗೆ ಹೊರಟಂತೆ ಕಾಣುತ್ತಿತ್ತು.

ಈ ಭೋಗ ವಿಲಾಸಗಳ ನಡುವೆ ರಮಾನಾಥನಿಗೆ ಜಾಲಪಳ ಅಭಾವವೊಂದು ಕೆಟ್ಟುದೆನಿಸುತ್ತಿತ್ತು. ಅವನ ವಿಲಾಸೇಂದ್ರಿಯಗಳು ದಾರಿದ್ರ್ಯದ ದಿನಗಳು ದಾಟಿದ ಬಳಿಕ ಈ ಶೀತಲ ಸ್ವರ್ಶದಿಂದ ಮರಳಿ ಸಜೀತವಾಗಿದ್ದು ವು. ಒಮ್ಮೆಗೆ ಈ ಮೊಕದ್ದಮೆ ತೀರಲಿ, ಆ ಮೇಲೆ ಜಾಲಪಳನ್ನು ಸಮಾಧಾನಪಡಿಸಿ ಕರೆತಂದು ಸುಖದಿಂದ ಕಾಲಕಳೆಯಬೇಕು. ಇದುವರೆಗೆ ದಾರಿತಪ್ಪಿ ನಡೆಯುತ್ತಿದ್ದ ಜೀವನವನ್ನು ಸರಿದಾರಿಯಲ್ಲಿ ನಡೆಯಿಸಿಕೊಂಡು ಹೋಗಬೇಕು. ಈ ದಿನವನ್ನು ತೋರಿಸಿದ ಆ 'ದುರ್ಬಲ ಇಚ್ಛೆಯೇ ಅವನಿಗಿಂದು ನವೀನ ಸಂಸ್ಕೃತ ಜೀವನದ ಕನಸನ್ನು ಕಾಣಿಸುತ್ತಿತ್ತು. ಇಂತಹ ಜನರು ಕುಡುಕರ ಹಾಗೆ ನಿತ್ಯವೂ ಸಂಕಲ್ಪಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಆ ಸಂಕಲ್ಪಗಳ ಅಂತವೇನಾಗುವುದು? ಹೊಸ ಹೊಸ ಪ್ರಲೋಭಗಳು ಮುಂದೆ ಬಂದು ಸಂಕಲ್ಪದ ಅವಧಿಯು ಮುಂದೆ ಮುಂದೆ ಹೋಗುತ್ತಲೇ ಇರುತ್ತದೆ. ಹೊಸ ಮುಂಜಾವಿನ ನೇಸರು ಉದಯಿಸುವುದೇ ಇಲ್ಲ.

ಒಂದು ತಿಂಗಳು ಕಳೆಯಿತು. ಪೋಲೀಸ ಸಹಯೋಗಿಗಳೊಡನೆ ರಮಾ ನಾಥನು ಮೋಟರಿನಲ್ಲಿ ಬರುತ್ತಿದ್ದಾಗ ದೇವೀದೀನನ ಮನೆ ಕಂಡಿತು. ಫಕ್ಕನೆ ದೃಷ್ಟಿ ಮಹಡಿಯ ಕಿಡಿಕ್ರಿಯ ಕಡಿ ಹೋಯಿತು. ಇದೇನು ದೇವೀದೀನನ ಮನೆಯಲ್ಲಿ ಯುವತಿ ಎಲ್ಲಿಂದ? ಓಹೋ, ಇವಳು ಜಾಲಪ. ಛೇ, ಆಗಲಾರದು. ಜಾಲಪಳಿಗೆ ನನ್ನ ಪತ್ನಿ ಹೇಗೆ ತಳಿಯಬೇಕು? ಅಲ್ಲಲ್ಲ. ಜಾಲಪ ಎಂಬುದರಲ್ಲಿ

ಸಂದೇಹವಿಲ್ಲ. ಮೋಟರು ನಡೆಯಿಸುತ್ತಿದ್ದ ದರೋಗನಿಗಿಂದನು— ಸ್ವಲ್ಪ ನಿಲ್ಲಿಸಿ, ದೇವೀದೀನನ ಹತ್ತಿರ ಒಂದು ಮಾತು ಹೇಳುವುದಿದೆ.

ದರೋಗನು ಮೋಟರಿನ ವೇಗ ಕಡಿಮೆ ಮಾಡಿದನು. ಆದರೆ ಮರು ಕ್ಷಣ ಏನೋ ಎನಿಸಿ ಹಾರಿಸಿಬಿಟ್ಟನು. ರಮಾನಾಥನಿಗೆ ತುಂಬಾ ಕೆಡುಕೆನಿಸಿತು. ಸ್ವಲ್ಪ ಜೋರಿನಲ್ಲಿ ಹೇಳಿದನು—ನಾನು ನಿಮ್ಮ ಕೈದಿಯೆಂದು ಮಾಡಿದಿರಾ ?

ದರೋಗನೆಂದನು—ನಾನೇನು ಮಾಡಲಿ ? ಇನ್‌ಸ್ಟ್ರಕ್ಟರ್ ಸಾಹೇಬರು ತಡವಾದರೆ ಸಿಟ್ಟು ಮಾಡುತ್ತಾರಲ್ಲ ?

ಬಂಗಲೆಗೆ ಬಂದ ಮೇಲೆ ರಮಾನಾಥನಿಗೆ ಒಂದೇ ಚಿಂತೆ. ಹೃದಯದಲ್ಲಿ ಬೆಂಕಿ ಎದ್ದಿರುವುದು. ಜಾಲಪಳೆಂಬುದು ಖಂಡಿತ. ಅವಳೊಡನೆ ಮಾತಾಡುವುದು ಹೇಗೆ ? ಹದಿನೈದು ಮಿನಿಟುಗಳ ತನಕ ಬಾಗಿಲಲ್ಲೇ ನಿಂತು ಯೋಚಿಸಿದನು. ನಿರಾಶನಾಗಿ ಹಾಸುಗೆಯ ಮೇಲೆ ಬಿದ್ದುಕೊಂಡನು.

ತುಸು ಹೊತ್ತಿನಲ್ಲಿ ಎದ್ದು ಹೊರ ಅಂಗಳದಲ್ಲಿ ಅಡ್ಡಾಡಹತ್ತಿದನು. ಬಾಗಿಲಲ್ಲಿ ಚೌಕೀದಾರನು ನಿಂತಿದ್ದನು. ರಮಾನಾಥನಿಗೆ ಅವನಿಗೆ ಗೋಳ ಹೊಡೆದು ಕೊಂದುಬಿಡಲೇ ಎನ್ನುವಷ್ಟು ಕ್ರೋಧವೇರಿತು. ನನಗೊಂದು ಒಳ್ಳೆಯ ಹುದ್ದೆ ಸಿಗಲಿ. ಆಗ ಒಬ್ಬಬ್ಬರನ್ನೇ ವಿಚಾರಿಸುವೆನು. ನಿನ್ನನ್ನು ಡಿಸ್‌ಮಿಸ್ ಮಾಡದಿರುವುದಿಲ್ಲ ನೋಡು. ಹೇಗೆ ದೆವ್ವನ ಹಾಗೆ ಗಂಟು ಬಿದ್ದಿರುವೆ ! ಮುಖನೋಡಿ ಒಮ್ಮೆ ! ಆಡಿನ ಬಾಲದ ಹಾಗೆ ತೋರುತ್ತಿದೆ ! ವಾಹೈ ನಿನ್ನ ಪಗಡಿಯೆ ! ಬುಟ್ಟಿ ಹೊತ್ತುಕೊಂಡ ಕೂಲಿಯವನ ಹಾಗಿದೆ ! ಒಂದು ನಾಯಿ ಕೂಗಿದರೆ ಬಾಲ ಮಡಿಚಿಕೊಂಡು ಕಾಲಿಗೆ ಬುದ್ಧಿ ಹೇಳುತ್ತೀರಿ ನೀವು; ಆದರೆ ಆಹಾ ಇಲ್ಲಿ ಎಷ್ಟು ರೀವಿಯಿಂದ ನಿಂತಿದ್ದೀರಿ ! ಕೋಟಿಯ ಕಾವಲಿಗೆ ನಿಂತಂತಿದೆ ! ವಾಹ್ ವಾಹ್ !

ಒಬ್ಬ ಚೌಕೀದಾರನು ಬಂದು ಹೇಳಿದನು—ಇನ್‌ಸ್ಟ್ರಕ್ಟರ್ ಸಾಹೇಬರು ಕರೆದಿದ್ದಾರೆ. ರಮಾನು ಸಿಡಿಮಿಡಿಗೊಂಡು ಎಂದನು 'ಈಗ ಪುರಸೊತ್ತಿಲ್ಲ ವೆಂದು ಹೇಳು.'

ಮತ್ತೆ ಯೋಚನೆಗಾರಂಭಿಸಿದನು. ಜಾಲಪ ಇಲ್ಲಿ ಹೇಗೆ ಬಂದಿರಬಹುದು ? ಒಬ್ಬಳೇ ಬಂದಿರುವಳೇ ಅಥವಾ ಸಂಗಡ ಯಾರಾದರೂ ಇದ್ದಾರೆಯೇ ? ಬೇರೆಯವರು ನನ್ನನ್ನು ನೋಡಲಿಕ್ಕೆ ಬರುವುದು ಬೇಡ. ಆದರೆ ಜಾಲಪಳು

ನನ್ನೊಡನೆ ಇಲ್ಲಿದ್ದರೆ ಯಾರ ಅಡ್ಡಿ? ನಾಳೆ ಈ ವಿಷಯ ತಿಳಿಯಬೇಕು. ದೇವೀದೀನನೂ ಎಂಥಾ ವಿಚಿತ್ರ ಮನುಷ್ಯ. ಮೊದಲು ದಿನಕ್ಕೆ ನಾಲ್ಕು ಸಾರಿ ಬರುತ್ತಿದ್ದ. ಈಗ ಇವನಿಗೇನಾಯಿತು?

ಅಡುಗೆಯವನು ಥಾಲಿಯನ್ನು ಹಿಡಿದುಕೊಂಡು ಬಂದನು. ಒಂದು ಬಗೆಯ ಮಾಂಸ ಮಾತ್ರವಿತ್ತು. ಈಗ ರಮಾನಾಥನಿಗೆ ಹಸಿವೆಯಾಗಬೇಕಾದರೆ ರುಚಿಕರ ಭೋಜನವೇ ಬೇಕು. ನಾಲ್ಕೈದು ಬಗೆಯ ಮಾಂಸ ಪದಾರ್ಥಗಳು, ಚೆಟ್ಟಿಪಲ್ಯ ಇವುಗಳೆಲ್ಲಾ ಇಲ್ಲದೆ ತೃಪ್ತಿಯಾಗುವಂತೆಯೇ ಇಲ್ಲ.

ಸಿಟ್ಟಿನಿಂದ ಹೇಳಿದನು—ಇದರಲ್ಲೇನು ತಿನ್ನಲಿಕ್ಕಿದೆ? ನಿನ್ನ ತಲೆ ತಿನ್ನುವುದೆ? ಎದುರಿನಿಂದೊಯ್ಯು. ಹೂಂ.

ಅಡುಗೆಯವನು ಹೆದರಿಕೊಂಡೆಂದನು—ಇಷ್ಟು ಬೇಗದಲ್ಲಿ ಬೇರೇನೂ ಮಾಡುವಂತಿದ್ದಿಲ್ಲ. ನೀವು ಬಂದು ಎರಡು ತಾಸಾಯಿತಷ್ಟೆ.

“ ಎರಡು ತಾಸೂ ಸಾಲದೆ ನಿನಗೆ ? ”

“ ಸ್ವಾಮಿ, ಇನ್ನೇನು ಅರಿಕೆ ಮಾಡಲಿ ? ”

“ ಸುಮ್ಮನೆ ಒದರ ಬೇಡ ”

“ ಸ್ವಾಮಿ.... ”

“ ಒದರಬೇಡ ಎಂದೆನಲ್ಲವೆ? ಡ್ಯಾಮ್ ! ”

ಅಡುಗೆಯವನು ಮತ್ತೆ ಮಾನುಡಿಯದೆ ಸೀಸೆಯನ್ನು ತಂದ. ಭರ್ಫನ್ನು ಗ್ಲಾಸಿನಲ್ಲಿ ಹಾಕಿ ಮೇಜಿನ ಮೇಲಿಟ್ಟು ಹಿಂದೆ ಸರಿದ. ಶರಾಬುಕುಡಿದಂತೆ ರಮಾನಾಥನ ಕೋಪವು ಇನ್ನಷ್ಟು ಏರುತ್ತಿತ್ತು. ಕೆಂಗಣ್ಣಿನಿಂದ ಬಡ ಅಡುಗೆಯವನನ್ನು ನೋಡಿ ಹೇಳಿದನು—ನಿನ್ನನ್ನು ಕಿವಿಹಿಡಿದು ಹೊರಗೆ ಹಾಕುವೆ. ತಿಳಿಯಿತೆ? ಈಗ! ಈ ನಿಮಿಷ!

ಕೊನೆಯ ಗ್ಲಾಸನ್ನೂ ಖಾಲಿಮಾಡಿ ರಮಾನಾಥನು ಅಂಗಳದಲ್ಲಿ ಅತ್ತಿತ್ತತಿರುಗಹತ್ತಿದ್ದನು. ಫಕ್ಕನೆ ಬೇಲಿಯ ಕಡೆನೋಡಿದನು. ಯಾರೋ ನಿಂತಂತೆ ಕಂಡಿತು. ಎಲ್ಲಿಯಾದರೂ ತನ್ನನ್ನು ಕೊಲ್ಲಲಿಕ್ಕೆ ಬರುವ ಷಡ್ಯಂತ್ರ ಕಾರರಲ್ಲೊಬ್ಬದಿರಬಹುದೆ ಎಂದು ಸಂದೇಹವಾಯಿತು. ಅಷ್ಟರಲ್ಲಿ ಒಂದು ಮೋಟಾರಿನ ಬೆಳಕಿನಲ್ಲಿ ಆ ವ್ಯಕ್ತಿ ಹೆಂಗಸೆಂದು ತಿಳಿದು ತುಸು ಧೈರ್ಯವಾಯಿತು. ಆದರೆ ವೇಷ ಬದಲಿಸಿ ಬಂದಿದ್ದರೆ! ಅವನು ಹಿಂದೆಹಿಂದೆ ಹೋದಂತೆ ಅಭಾಯಿ ಮುಂದೆಮುಂದೆ ಬರತೊಡಗಿತು. ಬೇಲಿಯ ಬಳಿ ಬಂದು

ಒಂದು ಲಕ್ಷ್ಯೋಟಿಯನ್ನು ಒಳಗೆ ಬಿಸಾಡಿ ಕತ್ತಲಲ್ಲಿ ಲೀನವಾಯಿತು. ರಮಾನಾಥನು ಹಾರಿ ಆ ಲಕ್ಷ್ಯೋಟಿಯನ್ನು ತೆಗೆದನು. ನೇರವಾಗಿ ಕೋಣೆಯೊಳಗೆ ಹೋಗಿ ಕಿಡಿ ಕಿ ಬಾಗಿಲುಗಳನ್ನೆಲ್ಲ ಮುಚ್ಚಿಕೊಂಡು ಓದಲಿಕ್ಕೆ ಹಿಡಿದನು. ಬರೆಹವನ್ನು ಕಂಡೊಡನೆ ಯಾರೆಂದು ತಿಳಿಯಿತು. ಒಂದೇ ಉಸಿರಿನಲ್ಲಿ ಇಡಿಕಾಗದವನ್ನು ಓದಿ ಮುಗಿಸಿದನು. ಒಂದು ನಿಟ್ಟುಸಿರು ಹೊರಟಿತು. ಅದರ ಜತೆಗೆ ಆ ಆರುತಿಂಗಳಿಂದ ಅವನ ಆತ್ಮವನ್ನೊತ್ತಿ ಹಿಡಿದು ಅವನ ಜೀವನ ರಕ್ತವನ್ನು ಹೀರುತ್ತಲಿದ್ದ ಆ ಭೀಷಣ ಭಾರವು ತೊಲಗಿ ಹೋಯಿತು. ಇಷ್ಟೊಂದು ಸ್ಫೂರ್ತಿಯೂ, ಗರ್ವವೂ, ಆತ್ಮವಿಶ್ವಾಸವೂ ಆತನಲ್ಲಿ ಈ ಹಿಂದೆ ಉಂಟಾಗಿದ್ದಿಲ್ಲ. ದರೋಗನ ಬಳಿಹೋಗಿ ತನಗಿನ್ನು ಈ ಮೊಕದ್ದಮೆಯಲ್ಲಿ ಯಾವ ಸಂಬಂಧವೂ ಇಲ್ಲವೆಂದು ಹೇಳಿ ಬಿಡುವೆನೆಂದು ತೋರಿತು. ಆದರೆ ಮರುಕ್ಷಣ ಅಪಯಶ ಬರುವುದು ಎಂತೂ ಬಂದಾಯಿತು, ಇನ್ನು ಪರಿಶ್ರಮದ ಫಲವನ್ನೇಕೆ ತೊರೆಯಲಿ? ನಾನು ಹೇಳಿಕೆ ಬದಲಿಸುವುದೇ ತಡ, ಇವರಿಗೆ ಹಿಟ್ಟುಬೇಳೆಯ ಬೆಲೆ ತಿಳಿದೀತು. ಮಕ್ಕಳೆರಾ! ಇಷ್ಟು ದಿನವೂ ನನ್ನನ್ನು ಮಂಕುಗೊಳಿಸಿದಿರಲ್ಲವೆ ?

ಆದರೆ ಬೇಡ. ಇವರು ನನಗೆ ಮೋಸ ಮಾಡಿದ ಹಾಗೆ ನಾನೂ ಇವರ ಮೇಲೊಂದು ಕಪಟವನ್ನು ಹೂಡುವೆ, ಒಳ್ಳೆಯ ನೌಕರಿಯ ಭರವಸೆಯನ್ನು ಕಾಗದ ಪತ್ರದಲ್ಲಿ ಕೊಡದೆ ಸಾಕ್ಷಿ ಹೇಳಲಾರೆನೆಂದು ಹೇಳಿಬಿಡುವೆ. ಇದನ್ನು ದರೋಗರಿಗೆ ಈಗಲೇ ತಿಳಿಸುವೆನೆಂದು ಒಮ್ಮೆ ಹೊರಟನು. ಆದರೆ ಮತ್ತೆ ಏನೋ ಯೋಚಿಸಿ ನಿಂತನು. ಜಾಲಪಳ ಮೇಲೆ ಇಷ್ಟು ಅನುರಾಗ, ಶ್ರದ್ಧೆಗಳು ಅವನಿಗೆ ಇದಕ್ಕೆ ಹಿಂದೆ ಎಂದೂ ಉಂಟಾಗಿದ್ದಿಲ್ಲ. ದೇವತೆಗಳು ತನ್ನ ಆತ್ಮರಕ್ಷಣೆಗೆಂದು ಕಳುಹಿದ ದೇವಿಯೇ ಎಂದವನು ಆಗ ಭಾವಿಸಿದನು. ಒಂದು ಬಾರಿ ಅವಳನ್ನು ನೋಡಬೇಕೆಂಬ ಇಚ್ಛೆ ನಿಮಿಷನಿಮಿಷಕ್ಕೆ ಹೆಚ್ಚಿತು.

ಹತ್ತು ಹೊಡೆದಿತ್ತು. ರಮಾನಾಥನು ಕೊಠಡಿಯ ದೀಪವನ್ನು ನಂದಿಸಿ, ಕಿಡಿ ಕಿಯನ್ನು ಮುಚ್ಚಿದನು. ಮೆಲ್ಲನೆ ಎದ್ದು ಹೊರಾಂಗಗಳಕ್ಕೆ ಬಂದು ಕತ್ತಲಲ್ಲಿ ಕೆಲವು ಕ್ಷಣಗಳವರೆಗೆ ನಿಂತುಕೊಂಡನು. ಜಾಲಪಳನ್ನೂ ತೋಟದಲ್ಲಿ ಇದ್ದಿರಬಹುದೆಂಬುದು ಅವನ ಆಸೆಯಾಗಿತ್ತು. ತಂತಿಯ ಬೇಲಿಯನ್ನು ನುಸುಳಿ ಹೋಗುವುದೆಂದು ನಿರ್ಧರಿಸಿದನು. ವಸ್ತ್ರವನ್ನೆಲ್ಲ ಕಟ್ಟಿಕೊಂಡು ಕಾಲನ್ನಾಚಿಹಾರಿದನು. ಆದರೆ ವಸ್ತ್ರವು ಮುಳ್ಳಿಗೆ ಸಿಲುಕಿಕೊಂಡಿತು.

ಧೈರ್ಯಮಾಡಿ ತಲೆಯನ್ನಾಚಿಕಡೆ ಹೊಗಿಸಿದನು. ಅಂಗಿಯ ಕೈಯೂ ಸಿಕ್ಕಿಕೊಂಡಿತು. ಒಟ್ಟು ವೇಚಾಟಕ್ಕೆ ಬಿದ್ದನು. ವಸ್ತ್ರವನ್ನು ಎಳೆದನು. ಎಳೆವಭರದಲ್ಲಿ ಬೆನ್ನಿಗೆ ಒಂದೆರಡು ಗಾಯವಾಯಿತು. ಆದರೇನು? ಹೇಗೂ ಒಮ್ಮೆಗೆ ಬೇಲಿಯಿಂದ ಪಾರಾದನು. ಉಟ್ಟ ವಸ್ತ್ರವೆಲ್ಲ ಹರಿದುಹೋಗಿತ್ತು. ಅಂಗಿಯನ್ನು ತೆಗೆದಿಸಿದನು. ಅದರ ಬದಲು ಶಾಲನ್ನು ಹೊದ್ದುಕೊಂಡು ತೋಟದಲ್ಲಿ ಅತ್ತಿತ್ತ ಅಲೆದನು. ಮೆಲ್ಲನೆ ಒಂದೆರಡು ಬಾರಿ ಕೂಗಿದನು. ಮಾರುತ್ತರವಿಲ್ಲದುದನ್ನು ಕಂಡು ನಿರಾಶನಾದರೂ ನೋಹವು ಅವನನ್ನು ಬಿಡಲಿಲ್ಲ. ನೇರವಾಗಿ ತೋಟವನ್ನು ದಾಟಿ ಬೀದಿ ಹಿಡಿದನು. ಬಂಗಲೆಯಿಂದ ಹೊರಬಿದ್ದಿರುವೆಂದು ಯಾರಿಗಾದರೂ ಗೊತ್ತಾದರೆ ಆಗಲಿ. ಪೋಲೀಸರು ನನಗೇನು ಮಾಡಬಲ್ಲರು?

ನಡುರಾತ್ರಿ ಕಳೆದಿತ್ತು. ದೇವೀದೀನನು ಬಂದು ಅರೆತಾಸಾಗಿರಬಹುದು. ದೇವೀದೀನನಿಗೆ ಮೊದಲು ಅವನ ಗುರುತಾಗಲಿಲ್ಲ. 'ಯಾರದು?' ಎಂದು ಕೇಳಿದನು. ಕೂಡಲೇ ತಿಳಿಯಿತು. ರಮಾನಾಥನ ಕೈಹಿಡಿದು ಕೇಳಿದನು— ಯಾರು ರಮಾ, ಒಳ್ಳೆಯವೇಷ ನಿನ್ನದು. ಬಟ್ಟೆ ಏನಾಯಿತು?

“ ಬೇಲಿಯಲ್ಲಿ ಹರಿದುಹೋಯಿತು. ”

“ ರಾಮ್‌ರಾಮ್, ಏನೂ ಪೆಟ್ಟಾಗಿಲ್ಲವಷ್ಟೆ. ”

“ ಒಂದೆರಡು ಗಾಯಗಳಿರಬಹುದು. ಪರಿವಾ ಇಲ್ಲ ”

“ ವಧುವಿನ ಪತ್ರ ಸಿಕ್ಕಿತಲ್ಲವೆ ? ”

“ ಹಾಂ, ಆಗಲೇ ಸಿಕ್ಕಿತು. ಅವಳೂ ನಿನ್ನ ಸಂಗಡ ಇದ್ದಳೆ? ”

‘ ಅವಳು ನನ್ನ ಸಂಗಡವಿದ್ದುದಲ್ಲ. ನಾನು ಅವಳ ಜತೆಯಲ್ಲಿದ್ದೆನೆನ್ನು. ನಿನ್ನನ್ನು ಮೋಟರಿನಲ್ಲಿ ನೋಡಿದಂದಿನಿಂದ ಹೋಗುವ, ಹೋಗುವ ಎಂದು ಜಪ ಮಾಡುತ್ತಿದ್ದಳು. ’

“ ನೀನು ಕಾಗದ ಹಾರಿದ್ದಿಯಾ ? ”

“ ಇಲ್ಲ. ಅವಳು ಬಂದಾಗ ನನಗೂ ಅಶ್ಚರ್ಯವಾಯಿತು. ಹಿಂದಿನಿಂದ ಅವಳೇ ಹೇಳಿದಳು. ಆ ಚತುರಂಗದ ನಕ್ಷೆಯ ಅಟ ಹೂಡಿದವಳು ಅವಳೇ ”

ರಮಾನಾಥನಿಗೆ ಲಜ್ಜೆ ಮಿತಿಮೀರಿತು. ಭಯಂಕರ ಸೋಲು. ಅದೂ ಹೀಗೆ !

ಮೇಲೆ ಹೋಗಿದ್ದ ಮುದುಕಿಯನ್ನು ಕರೆದು ದೇವಿದೀನನೆಂದನು—
ಯಾರಲ್ಲಿ ಏನು ಮಾಡುತ್ತೀಯೆ ? ವಧುವನ್ನು ನೋಡಲಿಕ್ಕೆ ಯಾರೋ ಬಂದಿ
ದ್ದಾರೆಂದು ಹೇಳವಳಿಗೆ.

ಹೀಗೆಂದು ಅವನು ರಮಾನಾಥನ ಕೈಹಿಡಿದು ಹೇಳಿದನು—ನಡಿ,
ನಿನ್ನನ್ನು ಜಡ್ಜರ ಮುಂದೆ ಹಾಜರುಪಡಿಸುತ್ತೇನೆ. ಓಡಿ ಆರುತಿಂಗಳಾಯಿತು.
ವಾರಂಟಿಲ್ಲದೆಯೆ ಸಿಕ್ಕಿದಿಯಲ್ಲವೆ. ಹೀಗೆ ಹಿಡಿಯುವುದು ಪೋಲೀಸರಿಗೂ
ಸಾಧ್ಯವಿಲ್ಲ.

ರಮಾನಾಥನಿಗೆ ಒಮ್ಮೆ ಸಂಕೋಚವೆನಿಸಿತು. ಮೆಟ್ಟಲಿನ ಹತ್ತಿರ
ನಿಂತುಬಿಟ್ಟನು.

“ಯಾಕೆ ನಿಂತಿ ?”

ರಮಾನಾಥನು ತಲೆತುರಿಸಿಕೊಂಡು ಹೇಳಿದನು—ಇಲ್ಲ, ಏನೂ ಇಲ್ಲ.
ಮುದುಕಿ ಮೇಲಿಂದ ಅಂದಳು—ಕೇಳಿ, ಯಾರವನು? ಎಲ್ಲಿಂದ ಬಂದಿರುವನು?
ದೇವಿದೀನನು ವಿನೋದಕೃಷ್ಣಾಕಿ ಹೇಳಿದನು—ಹೇಳುವುದಕ್ಕಿರುವುದನ್ನೆಲ್ಲಾ
ವಧುವಿನ ಹತ್ತಿರವೇ ಹೇಳುತ್ತಾನಂತೆ.

“ ಏನಾದರೂ ಪತ್ರತಂದಿದ್ದಾನೆಯೆ ? ”

“ ಇಲ್ಲ. ”

ಮಾನ. ದೇವಿದೀನ ಒಂದು ಕ್ಷಣ ನೋಡಿ ಆಮೇಲೆಂದನು—ಹಿಂದೆ
ಹೋಗಿಂದು ಹೇಳಲೆ ?

ಜಾಲಪಳು ಮೆಟ್ಟಿಲ ಬಳಿ ಬಂದು ಕೇಳಿದಳು—ಯಾರವನೆಂದು ಹೇಳ
ಬಾರದೆ ?

“ ಬಹಳ ದೂರದಿಂದ ಬಂದೆನೆಂದೆನ್ನುತ್ತಾನೆ. ”

“ ಎಲ್ಲಿರುವನು ? ”

“ ಇಲ್ಲೇ ನಿಂತಿದ್ದಾನೆ. ”

“ ಸರಿ, ಕರೆತನ್ನಿ ”

ರಮಾನಾಥನು ಶಾಲುಹೊದ್ದುಕೊಂಡು ನಾಚಿಕೆಯಿಂದಲೂ ಭಯ
ದಿಂದಲೂ ನಿಚ್ಚಣಿಕೆಯನ್ನೇರಿದನು. ಅವನನ್ನು ಕಂಡೊಡನೆ ಜಾಲಪ ಗುರುತು
ಹಿಡಿದಳು. ಒಡನೆ ಎರಡು ಹೆಜ್ಜೆ ಹಿಂಜರಿದಳು. ದೇವಿದೀನನು ಅಲ್ಲಿಲ್ಲ
ದಿರುತ್ತಿದ್ದರೆ ಎರಡು ಹೆಜ್ಜೆ ಮುಂದೆ ಬರುತ್ತಿದ್ದಳು.

ಅವಳ ಕಣ್ಣುಗಳಲ್ಲಿ ಇಂತಹ ಗರ್ವವೂ, ಅಂಗಾಂಗಗಳಲ್ಲಿ ಇಂತಹ ಚಪಲತೆಯೂ, ಕಪೋಲಗಳಲ್ಲಿಷ್ಟು ಏರಿಳಿತವೂ, ಹೃದಯದಲ್ಲಿಯಂತಹ ಮೃದು ಕಂಪನವೂ ಹಿಂದೆಂದೂ ಉಂಟಾಗಿದ್ದಿಲ್ಲ. ಅವಳ ತಪಸ್ಸು ಇಂದಿಗೆ ಫಲಿಸಿತು.

೩೬

ವಿಯೋಗಿಗಳ ಮಿಲನದ ರಾತ್ರಿಯು ಪಯಣಿಗರ ಬೀಡಿನ ಇರುಳಂತೆ ಮಾತಿನಲ್ಲೇ ಕಳೆದು ಹೋಗುವುದು. ರಮಾನಾಥನಿಗೂ ಜಾಲಪಳಿಗೂ ತಂತಮ್ಮ ಆರುತಿಗಳಿನ ಕತೆಯನ್ನು ಹೇಳುವುದಿತ್ತು. ತನ್ನ ಗೌರವವನ್ನು ಹೆಚ್ಚಿಸಿಕೊಳ್ಳುವುದರ ಸಲುವಾಗಿ ರಮಾನಾಥನು ತನ್ನ ಕಷ್ಟಗಳನ್ನು ಹಿರಿಹಿರಿದಾಗಿ ಬಣ್ಣಿಸಿದನು. ಜಾಲಪಳು ಹೇಳಿದ ಕತೆಯಲ್ಲಿ ಕಷ್ಟದ ಪ್ರಸ್ತಾಪವೇ ಇಲ್ಲ. ಏಕೆಂದರೆ ಪತಿಗೆ ದುಃಖವುಂಟು ಮಾಡುವುದು ಆಕೆಯಿಂದಾಗದು. ಆದರೆ ರಮಾನಾಥನಿಗೆ ಆಕೆಗೆ ಅಳುಬರಿಸುವುದರಲ್ಲಿಯೇ ಒಂದು ಬಗೆಯ ಸಂತೋಷವಾಗುತ್ತಿತ್ತು. ತಾನು ಏಕೆ ಓಡಿದೆ. ಹೇಗೆ ಓಡಿದೆ—ಮುಂತಾದ ಎಲ್ಲ ವಿವರಗಳನ್ನೂ ಉಪ್ಪುಕಾರ ಹಚ್ಚಿ ಆಕೆಯ ಕೋಮಲ ಮನಸ್ಸಿನ ಮೇಲೆ ಚೆನ್ನಾಗಿ ಪರಿಣಾಮವಾಗುವಂತೆ ಉಸುರಿದನು. ಚತುರಂಗದ ವಿಷಯದಲ್ಲಿಯೂ ಸೋಲು ಅವನಿಗೇ ಆದುದರಿಂದ ತನ್ನ ಕಷ್ಟಗಳನ್ನು ಬಣ್ಣಿಸುವಾಗ ಇಲಿಯನ್ನು ಹುಲಿಮಾಡದ ಹೊರತು ಬೇರೆ ಉಪಾಯವಾದರೂ ಏನಿದ್ದಿತು?

ಜಾಲಪಳು ಬಿಕ್ಕುತ್ತಾ ಹೇಳಿದಳು—ಇಷ್ಟೆಲ್ಲಾ ಕಷ್ಟಗಳನ್ನು ಸಹಿಸುವಾಗಲೂ ನಿಮಗೆ ಮನೆಗೊಂದು ಪತ್ರಬರೆಯುವಾ ಎಂದು ತೋರಲಿಲ್ಲವೇ? ಬರೆಯುವ ಅಗತ್ಯವೇನಿತ್ತು? ನಮಗೂ ನಿಮಗೂ ಯಾವ ಸಂಬಂಧ? ಮುಖದ ಮೇಲಿನ ಪ್ರೀತಿ ಎದುರಿಗಿದ್ದಾಗ ಮಾತ್ರ. ಕಣ್ಣಿಂದ ಅಡ್ಡವಾದೊಡನೆ ಬೆಟ್ಟವೇ ಅಡ್ಡ ನಿಂತಂತೆ. ಅಲ್ಲವೆ?

“ಹಾಗೇನೂ ಅಲ್ಲ, ಜಾಲಪಾ. ಮನೆಯಿಂದ ನಾನೇ ಓಡಿಹೋಗಿ ನಾಲ್ಕು ಕಾಸು ಕೈಯಲ್ಲಿ ಮಾಡಿಕೊಳ್ಳದೆ ಏನೆಂದು ಪತ್ರ ಬರೆಯಲಿ ಹೇಳು. ಅಷ್ಟೂ ನಾಚಿಕೆಗೇಡಿಯೆ ನಾನು?”

“ಚೆನ್ನಾಗಿ ಹೇಳಿದಿರಿ. ಮನುಷ್ಯನಿಗಿಂತಲೂ ಹಣ ಮಿಗಿಲ್ಲವೆ? ನಾವಂತೂ ಹಣಕ್ಕೆ ಬಾಯಿಬಿಡತಕ್ಕವರೇ. ಕಳವು ಮಾಡಿ, ಸುಲಿಗೆ ಮಾಡಿ, ಕೃತಕ ನೋಟನ್ನು ತಯಾರಿಸಿ, ಸುಳ್ಳು ಸಾಕ್ಷಿಹೇಳಿ ಅಥವಾ ಬಿಕ್ಕಿಬೇಡಿ, ಹೀಗೆ

ಏನು ಬೇಕಾದರೂ ಮಾಡಿ, ರೂಪಾಯಿ ತಂದು ನಮ್ಮ ಕೈಯಲ್ಲಿ ಹಾಕಿ ಎಂದಿ ದ್ದೇನಲ್ಲವೆ ನಾನು? ಆಹಾಹಾ, ನಮ್ಮ ಸ್ವಭಾವವನ್ನು ಅರ್ಥಮಾಡಿಕೊಂಡ ಬಗೆಯೆ! ಸುಮ್ಮಗಲ್ಲ ತುಳಸೀದಾಸರೆಂದುದು—ಸ್ವಾರಥ್ ಲಾಙ ಕರಹಿಂ ಸಬ್ ಪ್ರೀತಿ!

“ಹಾಗಲ್ಲ ಪ್ರಿಯೇ, ನನ್ನ ಯೋಚನೆ ಒಂದೇ. ಈ ಪರದೇಶಿ ವೇಷದಲ್ಲಿ ನಿಮ್ಮನ್ನೆಲ್ಲ ಹೇಗೆ ಕಾಣುವೆನೋ ಎಂದು, ಎಲ್ಲರಿಗಿಂತಲೂ ಹೆಚ್ಚಾಗಿ ನಿನಗೆ ಹೆದರುತ್ತಿದ್ದೆ. ನೀನು ನನ್ನನ್ನು ಎಂತಹ ಕಪಟಿಯೆಂದೂ, ಸುಳ್ಳುಗಾರನೆಂದೂ, ಅಂಜುಬುರುಕನೆಂದೂ ಬಗೆಯುತ್ತೀಯೋ ಎಂದೆಣಿಸುತ್ತಿದ್ದೆ. ರೂಪಾಯಿಯ ಗಂಟನ್ನು ಕಂಡು ನೀನು ತುಸು ಹದಬೀಳಬಹುದೆಂಬ ವಿಚಾರವೂ ಪ್ರಾಯಶಃ ನನ್ನಲ್ಲಿತ್ತು.”

“ನೀವು ಹಣದ ಗಂಟನ್ನು ತಂದಿದ್ದರೆ ನಾನದನ್ನು ಬೆರಳಿಂದಲೂ ಮುಟ್ಟುತ್ತಿದ್ದಿಲ್ಲ. ನಿಮ್ಮ ಧೃಷ್ಟಿಯಲ್ಲಿ ನಾನೆಷ್ಟು ನೀಚಳಿರುವೆ. ಸ್ವಾರ್ಥಿನಿ ಯಿರುವೆ, ಎಂಬುದು ನನಗಿಂದು ತಿಳಿಯಿತು. ಅದರಲ್ಲಿ ನಿಮ್ಮ ತಪ್ಪೇನೂ ಇಲ್ಲ, ಎಲ್ಲವೂ ನನ್ನದೇ. ಗಂಡನಿಗೆ ಮೂವತ್ತು ನಾಲ್ವತ್ತು ರೂಪಾಯಿಗಿಂತ ಹೆಚ್ಚು ಸಂಪಾದನೆ ಇಲ್ಲವೆಂದು ಗೊತ್ತಿದ್ದೂ, ಯಾವ ಸ್ತ್ರೀಯು ನಿತ್ಯವೂ ಎರಡು ಮೂರು ರೂಪಾಯಿಗಳನ್ನು ವಿಲಾಸಕ್ಕಾಗಿ ವೆಚ್ಚ ಮಾಡುತ್ತಾ ಸಾವಿರಾರು ರೂಪಾಯಿಗಳ ಆಭರಣಗಳನ್ನು ತೊಡಬೇಕೆಂಬ ಆಸೆ ಮಾಡುವಳೋ ಅಂಥ ವಳು ತನ್ನ ಮತ್ತು ಪತಿಯ ವಿನಾಶಕ್ಕೆ ಕೈಹಚ್ಚಿರುವಳೆಂದು ತಿಳಿಯಬೇಕು. ನನ್ನನ್ನು ನೀವು ಧನಲೋಲುಪಳೆಂದು ಬಗೆದುದು ಚೆನ್ನಾಯಿತು; ಒಮ್ಮೆ ಸುಟ್ಟುಕೊಂಡ ಬೆಂಕಿಗೆ ಇನ್ನು ಬೀಳಲಾರೆ. ಇಷ್ಟರಲ್ಲಿಯೇ ನನ್ನ ಪಾಪಕ್ಕೆ ತಕ್ಕ ಪ್ರಾಯಶ್ಚಿತ್ತ ದೊರೆಯಿತು; ಇನ್ನುಳಿದುದನ್ನು ಬಾಕ್ಸೆ ಕೊನೆಗೊಳ್ಳುವುದ ರೊಳಗೆ ಮಾಡಿ ತೀರಿಸುವೆ. ಭೋಗವಿಲಾಸದ ಅಭಿಲಾಷೆ ತೀರಿತೆಂದಲ್ಲ, ಆಭರಣಗಳ ಮೇಲೆ ಒಲವು ಕುಂದಿತೆಂದಲ್ಲ; ಪುರುಷಾರ್ಥ, ಪರಿಶ್ರಮ ಸದು ದ್ಯೋಗಗಳ ಹಾದಿಯನ್ನು ಬಿಟ್ಟು ಆತ್ಮವನ್ನು ಕಲುಷಿತವನ್ನಾಗಿಸಿ ನೀವು ಒಂದು ಲಕ್ಷ ರೂಪಾಯಿ ತಂದು ನನ್ನ ಮುಂದೆ ಸುರಿದರೂ ನಾನದನ್ನು ಒದ್ದು ಚಿಲ್ಲುವವಳೇ ಹೊರತು ಕಣ್ಣೆತ್ತಿಯೂ ನೋಡುವೆನೆಂದು ಬಗೆಯಬೇಡಿ. ನೀವು ಪೋಲೀಸರ ಸಾಕ್ಷಿ ಹೇಳಿರುವರೆಂದು ಗೊತ್ತಾದ ನಿಮಿಷವೇ ನಿಮ್ಮ ಬಂಗಲೆ ಯನ್ನು ಹುಡುಕಿಕೊಂಡು ಹೊರಟೆ, ಆದರೆ ನೀವಿರಲಿಲ್ಲ. ಇಷ್ಟೊಂದು ಜನರ

ರಕ್ತದ ಹೊಣೆಯನ್ನು ನಾನು ವಹಿಸಲಾರೆ. ನ್ಯಾಯಾಲಯದಲ್ಲಿ ಪೋಲೀಸರ ಕೈಗೆ ಸಿಕ್ಕು ನಾನು ಹಾಗೆ ಹೇಳಿದನೇ ಹೊರತು, ನನಗೂ ಈ ಮೊಕದ್ದಮೆಗೂ ಯಾವ ತರದ ಸಂಬಂಧವೂ ಇಲ್ಲವೆಂದು ಕಟ್ಟುನಿಟ್ಟಾಗಿ ಹೇಳಿಬಿಡಿ. ”

“ ನಿನ್ನ ಪತ್ರಸಿಕ್ಕಿದ ಹೊತ್ತಿನಿಂದಲೂ ಇದೇ ಯೋಚನೆಯಲ್ಲಿರುವೆ. ಏನು ಮಾಡಬೇಕೆಂದೇ ತೋರುವುದಿಲ್ಲ. ಒಮ್ಮೆ ಹೇಳಿದ ಮಾತನ್ನು ಅಲ್ಲಗಳೆಯುವಷ್ಟು ಸಾಹಸ ನನ್ನಲ್ಲಿಲ್ಲ ”

“ ಹೇಳಿಕೆ ಬದಲಿಸಬೇಕು ”

“ ಅದು ಹೇಗೆ ಮಾಡಲಿ ? ಹೇಳು ”

“ ಇದರಲ್ಲಿ ಕಷ್ಟವೇನು ಬಂತು ? ಮುನಿಸಿಪಾಲಿಟಿಯ ಮೊಕದ್ದಮೆ ಏನೂ ಇಲ್ಲವೆಂದಮೇಲೆ ಭಯವೇತರದು ? ”

“ ಭಯವಿಲ್ಲದಿದ್ದರೂ ಲಜ್ಜೆ ಇದೆಯಲ್ಲವೆ ? ಯಾವ ಬಾಯಿಯಿಂದ ಒಂದು ಮಾತನ್ನು ಉಸುರಿದನೋ, ಅದನ್ನು ಅದೇ ಬಾಯಿಯಿಂದ ಹೇಗೆ ಅಲ್ಲವೆನ್ನಲಿ ? ಅಷ್ಟೇ ಅಲ್ಲದೆ ಒಂದು ಹುದ್ದೆಯೂ ಸಿಗುವುದು. ಜೀವನವು ಸುಖಮಯವಾಗಿ ಸಾಗುವುದು, ಹೀಗಿದ್ದು ಲತ್ತೆತ್ತಿನ್ನುತ್ತಾ ಗಲ್ಲಿಗಲ್ಲಿ ಅಲೆಯುತ್ತಿರುವುದು ಜಾಣರ ಲಕ್ಷಣವಲ್ಲವೆಂದು ನನ್ನ ನಂಬಿಗೆ. ”

ಜಾಲಪಳು ಉತ್ತರ ಕೊಡಲಿಲ್ಲ. ಮನುಷ್ಯನಲ್ಲಿ ಸ್ವಾರ್ಥದ ಮಾತ್ರೆ ಎಷ್ಟು ಅಧಿಕವಾಗಿರುವುದೆಂದು ಯೋಚಿಸುತ್ತಿದ್ದಳು.

ರಮಾನಾಥನು ಧೃಷ್ಟತೆಯಿಂದ ಮರುಳೆ ಎಂದನು— ಇನ್ನೂ ಒಂದು ಮಾತಿದೆ. ನಾನು ನನ್ನ ಹೇಳಿಕೆಯನ್ನು ಬದಲಿಸಿದನೆಂದೇ ಮಾಡುವ. ಆಗ ನಿರಪರಾಧಿಗಳಿಗೆ ಶಿಕ್ಷೆ ತಪ್ಪುವುದೆಂದು ನಾನು ಹೇಳಲಾರೆ. ಇನ್ನೊಬ್ಬನನ್ನಾದರೂ ಸಾಕ್ಷಿಗಾರನಾಗಿ ಮಾಡಿ ಪೋಲೀಸರು ತಮ್ಮ ಕಾರ್ಯ ಸಾಧಿಸದಿರುತ್ತಾರೆಯೆ ? ನಾನೊಬ್ಬ ಸುಮ್ಮನೆ ನಿಷ್ಕರಕ್ಕೆ ಸಿಕ್ಕಂತಾಗುವುದು.

“ ನಾಚುಕೆ ಬಿಟ್ಟವರಂತೆ ಮಾತಾಡುವಿರೇಕೆ ? ಅನ್ನದ ಸಲುವಾಗಿ ನಿರಪರಾಧಿಗಳ ಕುತ್ತಿಗೆ ಹಿಚುಕಲು ಹಿಂಜರಿಯದಷ್ಟೂ ಹೀನಸ್ಥಿತಿಯೊದಗಿತೆ ? ನಾನಿದನ್ನು ಸಹಿಸಲಾರೆ. ಕೂಲಿ-ಕುಂಬಳಿ ಮಾಡುವುದಾಗಬಹುದು, ಹೊಟ್ಟೆ ಗಿಲ್ಲದೆಸಾಯಬಹುದು. ಎಂತಹ ದೊಡ್ಡ ವಿಸತ್ತನ್ನೂ ಹೊರಬಹುದು. ಯಾವುದನ್ನು ಬೇಕಾದರೂ ಮಾಡಲು ನಾನು ಸಿದ್ಧಳು. ಆದರೆ ಒಬ್ಬರಿಗೆ ಕೆಡಕನ್ನುಂಟು ಮಾಡಿ ನನಗೆ ಸ್ವರ್ಗಾಧಿಪತ್ಯ ದೊರೆಯುವದಾದರೂ ಆ ಪದವಿ

ನನಗೆ ಬೇಡವೇ ಬೇಡ. ”

“ ನಾನು ಇಲ್ಲಿ ಕೂಲಿಯವನಾಗಬೇಕೆಂದು ನಿನಗೆ ಬಯಕೆಯೇ ? ”

“ ಹಾಗೆಂದು ನನ್ನ ಅಭಿಪ್ರಾಯವಲ್ಲ. ಆದರೆ ಕೂಲಿ ಕೆಲಸವಾದರೂ ಬೇಕು, ನೆತ್ತರದಿಂದ ತೊಯ್ದ ರೊಟ್ಟಿ ತಿನ್ನುವುದು ಬೇಡ. ”

ರಮಾನಾಥನು ಮತ್ತೆ ಶಾಂತನಾಗಿ ಹೇಳಿದನು—ಜಾಲಪಾ, ನೀನು ನನ್ನನ್ನು ಎಷ್ಟು ನೀಚನೆಂದು ಬಗೆದಿರುವಿಯೋ ಅಷ್ಟು ನೀಚನು ನಾನಲ್ಲ. ಕೆಟ್ಟಮಾತು ಎಲ್ಲರಿಗೂ ಕೆಟ್ಟುದೆನಿಸುವುದು. ನನಗೇನು ಇವರ ಕೊರಳು ಕೊಯ್ಯಬೇಕೆಂದು ಆಸೆಯೇ? ಆದರೇನು ಮಾಡಲಿ? ಪರಿಸ್ಥಿತಿಯ ದೆಸೆಯಿಂದ ನಿಸ್ಸಹಾಯನಾಗಿರುವೆ. ಒದೆಗಳನ್ನು ತಿನ್ನುತ್ತಾ ಜೀವಿಸಿಕೊಂಡಿರುವುದು ನನಗೆ ಒಗ್ಗುವುದಿಲ್ಲ ಪೋಲಿಸರ ಕೋಪಕ್ಕೂ ಪಾತ್ರನಾಗಲಾರೆ ಪ್ರಪಂಚ ದಲ್ಲಿ ಆದರ್ಶದಂತೆ ನಡೆಯುವವರು ಎಷ್ಟು ಮಂದಿ ಇರಬಹುದು? ನನಗೆ ಸಾಧ್ಯವಾಗದಷ್ಟು ಏರಿಕೆಯಲ್ಲಿ ನನ್ನನ್ನೇಕೆ ಇರಿಸುತ್ತೀಯೆ ? ”

ಜಾಲಪಳು ತೀಕ್ಷ್ಣಸ್ವರದಲ್ಲೆಂದಳು—ಕೊಲ್ಲುವ ಶಕ್ತಿ ಇರುವ ಮನುಷ್ಯ ನಲ್ಲಿ ಕೊಲ್ಲದೆ ಇರುವ ಶಕ್ತಿಯಿಲ್ಲದಿರುವುದು ಅಶ್ಚರ್ಯದ ಸಂಗತಿ. ಓಡುವ ವನಲ್ಲಿ ನಿಲ್ಲುವ ಶಕ್ತಿಯಿಲ್ಲವೆಂದರೆ ನಂಬುವವನಾರು? ಮನಸ್ಸಿದ್ದರೆ ಮಾರ್ಗ ತಾನಾಗಿ ತೋರುವುದು. ಹೇಳಿಕೆಯನ್ನು ಖಂಡಿತ ಬದಲಿಸುವೆನೆಂದು ನಿಶ್ಚಯ ಮಾಡಿದರೆ ಸಾಕು, ಮತ್ತೆಲ್ಲಾ ತಮ್ಮಿಂದ ತಾವೇ ಬಂದು ಕೂಡುವವು.”

ರಮಾನಾಥನು ತಲೆ ತಗ್ಗಿಸಿ ಕೇಳುತ್ತಿದ್ದನು.

ಜಾಲಪ ಇನ್ನೂ ಆವೇಶದಲ್ಲಿ ಮುಂದುವರಿದಳು—ಈ ಪಾಪದ ಕೃತಿಯಲ್ಲಿ ನಿಮಗೆ ಅಷ್ಟು ಮನಸ್ಸಿದ್ದರೆ, ನನ್ನನ್ನು ಈಗಲೇ ಕಳಿಸಿಬಿಡಿ. ಮುಖಕ್ಕೆ ಮಸಿ ಹಚ್ಚಿಕೊಂಡು ಇಲ್ಲಿಂದ ಹೋದವಳು ಮತ್ತೆ ನಿಮಗೆ ತೊಂದರೆ ಕೊಡಲು ಬರುವುದಿಲ್ಲವೆಂದಿಟ್ಟುಕೊಳ್ಳಿ. ನೀವು ಸುಖವಾಗಿರಿ. ನಾನು ಬೆವರಳಿಸಿ ದುಡಿದು ಹೊಟ್ಟೆಹೊರೆಯಬಲ್ಲೆ. ಪ್ರಾಯಶ್ಚಿತ್ತ ಇನ್ನೂ ಮುಗಿಯಲಿಲ್ಲವೆಂದೇ ಈ ದುರ್ಬಲತೆ ನಮ್ಮ ಬೆನ್ನು ಬಿಡುವುದಿಲ್ಲ. ನಮ್ಮ ಸರ್ವನಾಶ ಮಾಡದೆ ಇದು ನಿಲ್ಲದೆಂದು ಈಗ ನನಗೆ ತೋರುತ್ತಿದೆ.

ರಮಾನಾಥನ ಹೃದಯಕ್ಕೆ ಬರೆಕೊಟ್ಟಂತಾಯಿತು.

ಜಾಲಪ ಕೇಳಿದಳು—ನಿಮಗೆ ಹೇಳುವುದಕ್ಕೆ ನಿಮ್ಮ ನಾಚಿಕೆ ಅಡ್ಡ ಬರುವುದಾದರೆ ನಾನೇ ಸುಪರಿಂಟೆಂಡೆಂಟರ ಬಳಿಹೋಗಿ ಹೇಳುವೆ. ಈಗ

ಹೇಳಿ. ನಿಮ್ಮ ಹೇಳಿಕೆ ಬದಲಿಸುವಿರಾ ಏನು ?

ರಮಾ—ಹೂಂ, ಬದಲಿಸುವೆ.

ಜಾಲಪ—ನಾನು ಹೇಳಿದನೆಂದೇ ಅಥವಾ ನಿಮ್ಮ ಹೃದಯಕ್ಕೆ ಸ್ವಿಯೆ ?

ರಮಾ—ಮನಃಪೂರ್ವಕವಾಗಿಯೂ ಬದಲಿಸುವೆ.

ಆಮೇಲೆ ಮನೆಯ ಕುರಿತು ನಾನಾ ಬಗೆಯ ಚರ್ಚೆಗಳು ನಡೆದವು.

೩೨

ರತನ ಪತ್ರಗಳಲ್ಲಿ ಜಾಲಪಳಿಗೆ ಧೈರ್ಯಗೊಡುತ್ತಿದ್ದಳಾದರೂ ತನ್ನ ಸ್ವಂತದ ವಿಷಯ ಏನೊಂದನ್ನೂ ಬರೆಯುತ್ತಿದ್ದಿಲ್ಲ. ತಮ್ಮ ವ್ಯಥೆಯು ಹೆಚ್ಚಾಗಿರುವವರಿಗೆ ಬೇರೆ ವ್ಯಥೆಯನ್ನು ಹೊರಿಸುವುದೇಕೆಂದು ಮಾನ ತಾಳಿದ್ದಳು. ಈಗ ರತನಳು ಬಹಳ ದುರವಸ್ಥೆಗೀಡಾಗಿದ್ದಳು. ಹಣವನ್ನು ಹುಲ್ಲೆಂದು ಬಗೆಯುತ್ತಿದ್ದ ರತನಳೇ ಇಂದು ರೊಟ್ಟಿಗಾಗಿ ಕಾತರಸಬೇಕಾಗಿ ಬಂತು. ಆಕೆಯ ವೈವಾಹಿಕ ಜೀವನವು ಅಷ್ಟೊಂದು ಸುಖಮಯವಾಗಿತ್ತೆಂದು ಹೇಳಲಾರನಾದರೂ, ಅದರಲ್ಲಿ ಯಾವುದೊಂದು ವಿಷಯಕ್ಕೂ ಕೊರತೆ ಇದ್ದಿಲ್ಲ. ಬೇಕಾದಷ್ಟು ಆಹಾರ ಸಾಮಗ್ರಿಯೂ, ನೌಕರ-ಚಾಕರರೂ ಇದ್ದರೆ ಸಾಯಲಿಕೆ ಬಿದ್ದ ಕುದುರೆಯ ಮೇಲೂ ಸವಾರಿ ಮಾಡಬರುವುದಿಲ್ಲವೆ? ಅಂತಹ ಒಂದು ಕುದುರೆಯನ್ನೇರಿದ ಸವಾರನಂತೆ ರತನಳ ಜೀವನಯಾತ್ರೆ ಮಂದಗತಿಯಿಂದ ಸಾಗುತ್ತಿತ್ತು. ಬೇರೆ ಸವಾರರು ತಮ್ಮ ವೇಗದ ಕುದುರೆಗಳ ಮೇಲೆ ಹಾರಿ ಹೋಗುತ್ತಿರುವುದನ್ನು ಕಂಡಾಗ ಆಕೆಗೆ ತನ್ನ ದಶೆಯ ಮೇಲೆ ಬೇಸರ ಹುಟ್ಟಿರಬಹುದು. ಆದರೂ ಅವಳು ದುಃಖಿಸುತ್ತಿದ್ದಿಲ್ಲ, ತನ್ನ ಅಧ್ಯಾತ್ಮವನ್ನು ಹಳೆಯುತ್ತಿದ್ದಿಲ್ಲ. ಕಟ್ಟಿಹಾಕಿದ ದನವು ತನ್ನೆದುರಿನ ಒಣಹುಲ್ಲನ್ನೇ ತಿನ್ನುವುದರಲ್ಲಿ ಮಗ್ನವಾಗಿ ಸುತ್ತಮುತ್ತಲಿನ ಎಳಗರಿಕೆಗೆ ಆಸೆಪಡೆದು ಸುಮ್ಮನೆ ಮೆಲುಕಾಡುತ್ತಿರುವಂತೆ ಅವಳ ಆ ಬಂಧನದಲ್ಲೇ ಸುಖವನ್ನು ಕಾಣುತ್ತಿದ್ದಳು. ಯೌವನ ಕಾಲದಲ್ಲಿ ಆತ್ಮಪ್ರದರ್ಶನದ ಹಸಿವು ಪ್ರೇಮದ ಹಸಿವಿಗಿಂತಲೂ ಅಧಿಕವಾಗಿರುತ್ತದೆ. ಒಲವಿನ ಹಸಿವು ಬರುವುದು. ಆ ಬಳಿಕ ಆಕೆಯ ಎಳೆಯ ಆತ್ಮವು ಶೃಂಗಾರ ಮತ್ತು ಆತ್ಮಪ್ರದರ್ಶನಗಳಲ್ಲಿ ಮಗ್ನವಾಗಿತ್ತು. ಸಂಪನ್ನತೆಗೆ ಮಾನಸಿಕ ವ್ಯಥೆಗಳನ್ನು ಬಹುಮಟ್ಟಿಗೆ ತಣಿಸುವ ಗುಣವೊಂದಿರುತ್ತದೆ. ದುಃಖವನ್ನು ಮರೆಯಿಸುವ ಸಾಧನಗಳೆಷ್ಟೋ ಇವೆ; ಆದರೆ ವಿಪನ್ನತೆ ದೊರೆತು

ಕೊಂಡಾಗ ಒಂದೋ ಅಳಬೇಕು, ಇಲ್ಲವೇ ಆತ್ಮಹತ್ಯೆಗೆ ಇಳಿಯಬೇಕು, ಹೊರತು ಬೇರೆ ಮಾರ್ಗವಿಲ್ಲ. ರತನಳ ಭಾಗ್ಯವು ತಿರುವುಮುರುವಾಗಿ ಹೋಯಿತು. ಸುಖಸ್ವಸ್ಥವು ಭಂಗವಾಯಿತು. ವಿಸನ್ನತೆಯ ಕಂಕಾಲವು ಆಕೆಯ ಮೊಗವನ್ನೇ ದಿಟ್ಟಿಸುತ್ತಿತ್ತು.

ಇದಕ್ಕೆಲ್ಲ ಕಾರಣಗಳೂ ಅವಳೇ. ವಕೀಲರು ಪಥ್ಯದಿಂದಿದ್ದರೆ ರೋಗಿ ಬಹಳ ದಿನ ಬದುಕಬಲ್ಲನೆಂದು ನಂಬಿದ್ದರು. ಆದ್ದರಿಂದ ಕೊನೆಗಾಲದ ವರೆಗೂ ಅವರಿಗೆ ಉಯಿಲು ಬರೆಯಿಸಬೇಕೆಂದು ಅನಿಸಲೇ ಇಲ್ಲ. ಆ ಯೋಚನೆ ಬಂದಾಗ ರತನಳ ಹತ್ತಿರ ಪ್ರಸ್ತಾಪಿಸಿದರು. ಆದರೆ ಉಯಿಲು ಎಂದೊಡನೆ ಗಾಬರಿಗೊಂಡು ಇವಳೇ ಅದಕ್ಕೆ ತಡೆಮಾಡಿದಳು. ಆ ಬಳಿಕ ಅವರಿಗೆ ಸರಿಯಾಗಿ ತಿಳಿವು ಬರಲೂ ಇಲ್ಲ.

ಅವರು ತೀರಿಕೊಂಡಮೇಲೆ ರತನಳ ಮನಸ್ಸು ಯಾವುದನ್ನೂ ತಿಳಿಯಲಾರದಷ್ಟು ವಿರಕ್ತವಾಯಿತು. ಎಲ್ಲವನ್ನೂ ಮಣಿಭೂಷಣನ ಮೇಲೆ ಬಿಟ್ಟು ನಿಶ್ಚಿಂತೆಯಿಂದಿದ್ದಳು; ಆದನ್ನು ಮೆಲ್ಲಮೆಲ್ಲನೆ ಒಂದೊಂದನ್ನೇ ನುಂಗಿ ಹಾಕಿ ಒಂದು ದಿನ ಬಂಗಲೆಯನ್ನು ಮಾರಿಯೇ ಬಿಟ್ಟನು. ಚಿಕ್ಕವ್ವನ ಹತ್ತಿರ ಬಂದು ಹೇಳಿದನು—ಇವೊತ್ತು ಬಂಗಲೆ ಖಾಲಿ ಮಾಡಬೇಕು. ಮಾರಿಬಿಟ್ಟಿದ್ದೇನೆ.

‘ರತನ—ಬಂಗಲೆ ಮಾರಕೊಡದೆಂದು ನಾನು ನಿನ್ನೊಡನೆ ಹೇಳಿದ್ದಿಲ್ಲವೆ? ಮಣಿಭೂಷಣನು ವಿನಯದ ಅವರಣವನ್ನು ಕಳಚಿಹಾಕಿ ಜೋರಿನಿಂದಲೇ ಎಂದನು—ನೀವು ಹೇಳಿದ್ದನ್ನು ಬೇಗ ಮರೆತು ಬಿಡುತ್ತೀರಿ. ಇದೇ ಕೋಣೆಯಲ್ಲಿ ‘ಮಾರಿದರೆ ಮಾರು ನನಗೇಕೆ ಬೇಕು’ ಎಂದು ಹೇಳಿದ್ದೀರಿ. ಈಗ ಹೀಗನ್ನುತ್ತೀರಿ. ಇನ್ನು ನೀವು ನನ್ನೊಡನೆ ಬರಬಹುದು. ನಿಮ್ಮ ರಕ್ಷಣೆಯ ಭಾರ ನನ್ನ ಮೇಲಿದೆ. ಕುಲಮರ್ಯಾದೆಗೋಸ್ಕರ ನಾನು ನಿಮ್ಮನ್ನು ನನ್ನ ಸಂಗಡ ಕರಕೊಂಡು ಹೋಗುವೆ.

“ನನ್ನ ಮರ್ಯಾದೆಯನ್ನು ನಾನು ರಕ್ಷಿಸಿಕೊಳ್ಳಬಲ್ಲೆ ನನ್ನ ಮರ್ಜಿಗೆ ವಿರುದ್ಧವಾಗಿ ನೀನು ಈ ಮನೆಯ ಒಂದು ಒಡಕು ಪಾತ್ರೆಯನ್ನೂ ಮಾರಲಾರೆ”

“ಈ ಮನೆಯ ಮೇಲೂ ಚಿಕ್ಕವ್ವನ ಸಂಪತ್ತಿಯ ಮೇಲೂ ನಿಮ್ಮ ಯಾವ ಅಧಿಕಾರವೂ ನಡೆಯದು. ಸಮ್ಮಿಲಿತ ಕುಟುಂಬ ಪದ್ಧತಿಯಲ್ಲಿ ವಿಧವೆಗೆ ಗಂಡನ ಆಸ್ತಿಯ ಮೇಲೆ ಏನೂ ಹಕ್ಕಿರುವುದಿಲ್ಲ. ಇನ್ನು ಹಾಗೆ ಉಯಿಲು ಗಿಯಲಿದ್ದರೆ ನೋಡಬಹುದಿತ್ತು. ಅವರು ಹಾಗೇನೂ ಮಾಡಲಿಲ್ಲವೆಂದಮೇಲೆ

ಅವರು ಕಾನೂನಿನ ಸಾಧಾರಣ ಸೃವಹಾರಕ್ಕೆ ಅಡ್ಡಿ ತರಲಿಚ್ಛಿಸಲಿಲ್ಲವೆಂದೇ ಅಭಿಪ್ರಾಯವಾಗುತ್ತಿದೆ. ನಿಮಗೆ ಇರಲಿಕ್ಕೆ ಹತ್ತುರೂಪಾಯಿ ಬಾಡಿಗೆಯ ಮನೆ ಸಾಕು. ತಿಂಗಳಿಗೆ ಐವತ್ತುರೂಪಾಯಿ ಅಶನಾರ್ಥದ ಏರ್ಪಾಡು ನಾನು ಮಾಡುವೆ. ಸಾಲವನ್ನೆಲ್ಲ ತೀರಿಸಿ ಇದಕ್ಕಿಂತ ಹೆಚ್ಚು ಕೊಡಲು ನನ್ನ ಹತ್ತಿರ ಏನೂ ಇರುವದಿಲ್ಲ. ”

“ ರತನ ನಿರುತ್ತರಳಾದಳು. ಮೋಟಾರು ಹಿಡಿದುಕೊಂಡು ತನ್ನ ಪರಿಚಯದ ಎಷ್ಟೋ ವಕೀಲರ ಬಳಿ ಹೋಗಿ ವಿಚಾರಿಸಿದಳು. ಅಣ್ಣತಮ್ಮಂದಿರಲ್ಲಿ ಪಾಲಾಗುತ್ತೆಂದು ಸಿದ್ಧಮಾಡಬೇಕೇ ವಿನಾ ಬೇರಾವ ಮಾರ್ಗವೂ ಇಲ್ಲವೆಂದು ಎಲ್ಲರೂ ಅಭಿಪ್ರಾಯ ಕೊಟ್ಟರು. ಅಭಾಗಿನಿ ರತನ ತಲೆಯ ಮೇಲೆ ಕೈಯಿಟ್ಟು ಕೊಂಡು ಹಿಂದೆ ಬಂದಳು.

ಇಡೀ ದಿನ ರತನ ಮೌನಚಿಂತೆಯಲ್ಲಿ ಮುಳುಗಿದಳು. ಇಷ್ಟು ದಿನ ಅವಳು ತಾನೇ ಮನೆಯ ಯಜಮಾನಿಯೆಂದು ತಿಳಿದಿದ್ದಳು. ಇಂದು ಆ ಸ್ವಪ್ನವು ಭಂಗವಾಯಿತು. ನಿನ್ನೆ ಅವಳದಾಗಿವ್ವ ವಸ್ತುವು ಇಂದು ಅವಳದಲ್ಲ. ಅವಳೆಂದು ಅದರ ಕಡೆಗೆ ಕಣ್ಣೆತ್ತಿ ಕೂಡ ನೋಡುವಂತಿಲ್ಲ! ಎಷ್ಟು ಕೆಟ್ಟ ಕನಸದು! ಹೌದು ಅವಳೆಂದು ಅನಾಥೆ. ನಿನ್ನೆಯ ವರೆಗೆ ಭಿಕ್ಷೆ ನೀಡುತ್ತಿದ್ದಳು. ಇಂದು ಆಕೆಯೇ ಬೇಡಬೇಕು. ಬೇರಾವ ಆಸರೆಯೂ ಇಲ್ಲವೆ? ಮೊದಲು ಅವಳು ಅನಾಥೆಯೇ, ಆದರೆ ಸ್ವಾಮಿನಿಯೆಂಬ ಭ್ರಮೆಯೊಂದಿತ್ತು. ಈಗ ಆ ಭ್ರಮೆಯ ಆಧಾರವೂ ಇಲ್ಲವಾಯಿತು !

ಸಹಸಾ ಅವಳ ವಿಚಾರವು ಪಲ್ಲಟವಾಯಿತು. ನಾನೇಕೆ ನನ್ನನ್ನು ಅನಾಥೆಯೆಂದು ಬಗೆಯಲಿ? ಭಿಕ್ಷೆಗೆ ಕೈನೀಡಲೇಕೆ? ಪ್ರಪಂಚದಲ್ಲಿ ಲಕ್ಷಾಂತರ ಸ್ತ್ರೀಯರು ಮಜೂರಿ ಮಾಡಿ ಹೊಟ್ಟೆ ಹೊರೆದುಕೊಳ್ಳುವದಿಲ್ಲವೆ? ನನಗೆ ಹೊಲಿಗೆ ಕೆಲಸ ಬರುವದಿಲ್ಲವೆ? ಹುಡುಗರನ್ನು ಓದಿಸಲಾರೆನೆ? ಅಥವಾ ಒಂದು ಸಣ್ಣ ಅಂಗಡಿಯನ್ನು ತೆರೆಯಲಾರೆನೆ? ಜನ ನಕ್ಕಾರಿಂದಲ್ಲವೆ ಅಂಜಬೇಕು ? ನನ್ನ ಸಮಾಜವನ್ನು ಕಂಡು ನಗುತ್ತಾರೆ. ನಗಲಿ.

ಸಾಯಂಕಾಲ ಮಣಿಭೂಷಣನು ಬಂದಾಗ ರತನ ಹೇಳಿದಳು---ನನಗೆ ಈ ಮನೆಯ ಒಂದು ಹುಲ್ಲುಕಡ್ಡಿಯೂ ಬೇಡ. ಯಾವುದರ ಮೇಲೆ ನನ್ನ ಅಧಿಕಾರವಿಲ್ಲವೋ ಆ ವಸ್ತು ಹೇಗೆ ನನ್ನದಾದೀತು? ನಾನು ದಯೆಯನ್ನು ಪ್ರಾರ್ಥಿಸುವ ಭಿಕಾರಿಣಿಯಲ್ಲ. ಇಲ್ಲಿಯ ವಸ್ತುಗಳಿಗೆ ನೀನು ಒಡೆಯನು!

ನೀನೇ ಒಯ್ಯು, ನನಗೇನೂ ಕೆಡುಕೆನಿಸದು. ಕೂಲಿಕುಂಬಳಿ ಮಾಡಿ ತಮ್ಮ ನಿರ್ವಾಹ ಮಾಡಿಕೊಳ್ಳುವ ವಿಧವೆಯರು ಈ ಪ್ರಪಂಚದಲ್ಲಿ ಎಷ್ಟೋ ಮಂದಿ ಇರುವರು. ಅವರಂತೆಯೇ ನಾನೊಬ್ಬಳು. ನಾನು ಹಾಗೆಯೇ ಮಜೂರಿ ಮಾಡುವೆನು. ಅದಾಗದಿದ್ದರೆ ಯಾವುದಾದರೂ ಭಾವಿಗೆ ಬಿದ್ದು ಸಾಯುವೆನು. ತಮ್ಮ ಹೊಟ್ಟೆಯೊಂದನ್ನು ಹೊರಕೊಳ್ಳಲಾರದ ವ್ಯಕ್ತಿಗೆ ಬದುಕಲಿಕ್ಕೂ, ಇನ್ನೊಬ್ಬರಿಗೆ ಹೊರೆಯಾಗುವದಕ್ಕೂ ಯಾವ ಅಧಿಕಾರವೂ ಇರುವದಿಲ್ಲ.

ಹೀಗೆ ಹೇಳುತ್ತಾ ರತನ ಬಾಗಿಲ ಕಡೆಗೆ ಹೋದಳು.

ಮಣಿಭೂಷಣನು ಬಾಗಿಲಿಗೆ ಅಡ್ಡ ನಿಂತು ಹೇಳಿದನು. ನಿಮಗೆ ಇಚ್ಛೆ ಯಿಲ್ಲವಾದರೆ ನಾನು ಈಗಲೇ ಮಾರುವದಿಲ್ಲ.

ರತನಳು ಅವನನ್ನು ಉರಿಗಣ್ಣಿನಿಂದ ನೋಡಿದಳು. ಅವನ ಮುಖವು ಕೆಂಪೇರಿತ್ತು. ಉಕ್ಕಿಬರುವ ಕಂಬನಿಗಳನ್ನೊತ್ತಿಹಿಡಿದು ಹೇಳಿದಳು—ಈ ಮನೆಗೂ ನನಗೂ ಯಾವತರದ ಸಂಬಂಧವೂ ಇಲ್ಲವೆಂದು ಹೇಳಿದೆ ಅಲ್ಲವೆ? ನಾನು ಸಂಬಂಧ ದಾಸಿಯಿದ್ದೆ. ಮನೆಯ ದಾಸಿಗೂ ಮನೆಗೂ ಏನು ಸಂಬಂಧ? ಈ ಕಾನೂನನ್ನು ರಚಿಸಿದ ಪಾಪಿ ಯಾರೋ ನಾನರಿಯೆ. ದೇವರು ಎಲ್ಲಾದರೂ ಇರುವುದು ನಿಜವಾದರೆ, ಅವನ ಮನೆಯಲ್ಲಿ ನ್ಯಾಯಕ್ಕೆ ಜಯ ಹೌದಾದರೆ ಒಂದು ದಿನ ಅವನಿರಲೇ ಆ ಪಾಪಿಯ ಹತ್ತಿರ 'ನಿನ್ನ ಮನೆಯಲ್ಲಿ ತಾಯಂದಿರೂ, ಸೋದರಿಯರೂ ನಿನಗಿದ್ದಿಲ್ಲವೆ? ಅವರ ಅಪಮಾನವನ್ನು ಮಾಡುವಾಗ ನಿನಗೆ ಲಜ್ಜೆ ಬರಲಿಲ್ಲವೆ?' ಎಂದು ಕೇಳುತ್ತಿದ್ದೆ. ನನ್ನ ನಾಲಗೆಯಲ್ಲಿ ಅಷ್ಟು ಶಕ್ತಿ ಇರುತ್ತಿದ್ದರೆ ಇಡೀ ದೇಶದಲ್ಲಿ ನನ್ನ ಸ್ವರ ಕೇಳುವ ಹಾಗೆ ಮಾಡಿ, ಎಲ್ಲಾ ಸ್ತ್ರೀಯರಿಗೂ ಹೇಳುತ್ತಿದ್ದೆ—ಭಗನಿಯರೆ, ಸಮ್ನುಲಿತ ಕುಟುಂಬದೊಡನೆ ಮದುವೆಯಾಗಬೇಡಿ. ಹಾಗೆ ಮಾಡಿಕೊಂಡದ್ದೇ ಆದರೆ ಪಾಲಾಗಿ ಬೇರೆ ಮನೆ ಕಟ್ಟಿಕೊಳ್ಳುವವರೆಗೆ ನಿಶ್ರಮಿಸ ಬೇಡಿ. ನಿಮ್ಮ ಪತಿಯ ತರುವಾಯ ದಲ್ಲಿ ಆ ಮನೆಯಲ್ಲಿ ನಿಮ್ಮನ್ನು ಮರ್ಯಾದೆಯಿಂದ ಪಾಲಿಸುವರೆಂಬ ಭ್ರಮೆ ಯಲ್ಲಿರಬೇಡಿ. ಕುಟುಂಬವೆಂದರೆ ನಿಮಗೆ ಹೂವಿನ ಹಾಸಿಗೆಯಲ್ಲ, ಮುಳ್ಳಿನ ಶಯ್ಯೆಯೆಂದು ಬಗೆಯಿರಿ; ನಿಮ್ಮನ್ನು ದಾಟಿಸುವ ನಾಕೆಯಲ್ಲ, ನಿಮ್ಮನ್ನು ನುಂಗುವ ಮೊಸಳೆಯೆಂದು ತಿಳಿದು ಎಚ್ಚರವಾಗಿರಿ.

ಮುಚ್ಚಂಚೆಯಾಗಿತ್ತು. ರತನ ವೇಗದಿಂದ ಮಾರ್ಗದಲ್ಲಿ ನಡೆಯುತ್ತಿದ್ದಳು. ದಾರಿಯಲ್ಲಿ ಅವಳ ಪರಿಚಿತ ಸ್ತ್ರೀಯರೆಷ್ಟೋ ಮಂದಿ ಅವಳನ್ನು

ನಿಲ್ಲಿಸಿ ತಮ್ಮ ನೋಟರಿನೊಳಗೆ ಬರುವಂತೆ ಒತ್ತಾಯಪಡಿಸಿದರು. ಆದರೆ ಇಂದು ಅವರ ಒತ್ತಾಯವು ಆಕೆಯ ಎದೆಯನ್ನಿರಿಸಿ ಬಾಣವಾಗಿತ್ತು. ಇಂದು ಅವಳ ವಾಸ್ತವಿಕ ಜೀವನವು ಆರಂಭವಾಯಿತು.

೩೫

ರಮಾನಾಥನು ದೇವದೀನನಲ್ಲಿಂದ ಹೊರಟು ಬಂಗಲೆಗೆ ಬರುವಷ್ಟು ಹೊತ್ತಿಗೆ ನಸುಕು ಹರಿಯುವುದರಲ್ಲಿತ್ತು. ಬೆಳಗಿನ ಉಪಹಾರವನ್ನು ತೀರಿಸಿ ಅವನು ದರೋಗನ ಬಳಿಗೆ ಹೋದನು. ಅವನ ಮುಖದ ಭಾವವನ್ನು ಕಂಡು 'ಇದೇನು ಇಂದು ಹೀಗೆ?' ಎಂದು ಕೇಳಿದನು. ರಮಾನಾಥನು ತಾನು ಈ ಮೊಕದ್ದಮೆಯಲ್ಲಿ ಇನ್ನು ಸಾಕ್ಷಿ ಹೇಳುವುದಿಲ್ಲವೆಂದೂ, ಪೋಲೀಸರ ಒತ್ತಾಯಕ್ಕಾಗಿ ತಾನು ಈ ಹಿಂದೆ ಹೇಳಲೊಪ್ಪಿದನೆಂದೂ ಜಡ್ಜರ ಹತ್ತಿರ ಹೇಳಿಬಿಡುವೆನೆಂದೂ ಹೇಳಿದನು. ದರೋಗನು ಏನೆಲ್ಲಾ ಪ್ರಲೋಭನಗಳನ್ನು ತೋರಿಸಿದನು. ಆದರೆ ರಮಾನಾಥನ ಮೇಲೆ ಅವುಗಳು ಏನೂ ಪರಿಣಾಮ ಮಾಡದಾದವು.

ಅಷ್ಟರಲ್ಲಿ ಡಿಪ್ಟೀ ಸಾಹೇಬರೂ ಇನ್ಸ್‌ಪೆಕ್ಟರರೂ ಬಂದಿಳಿದರು. ರಮಾನಾಥನನ್ನು ನೋಡಿ ಹೇಳಿದರು—ಹೋ, ನಮ್ಮ ಬಾಬುಗಳು ತಯಾರಾಗಿ ಕೂತಿದ್ದಾರೆ. ಇದೇ ವಿಷಯ ಚರ್ಚೆ ನಡೆಯುತ್ತಿತ್ತು ಅಲ್ಲವೆ?

ರಮಾನಾಥನು ಲಾಭ-ನಷ್ಟದ ಅರಿವಾದವನಂತೆ ಹೇಳಿದನು—ಹೌದು ಸ್ವಾಮಿ, ಚರ್ಚೆ ಏನೋ ಆ ವಿಷಯವೇ. ಇಷ್ಟು ದಿನ ನೀವು ಹೇಳಿದ ಪ್ರಕಾರ ನಡೆದೆ. ಇನ್ನು ನನ್ನ ಕಣ್ಣಿಂದ ನೋಡಿಕೊಂಡೇ ನಡೆಯುವ ವಿಚಾರ ಮಾಡಿದ್ದೇನೆ.

ಇನ್ಸ್‌ಪೆಕ್ಟರರು ದರೋಗನ ಮುಖವನ್ನೂ, ದರೋಗನು ಡಿಪ್ಟಿಯ ಮುಖವನ್ನೂ ಡಿಪ್ಟಿಯು ಇನ್ಸ್‌ಪೆಕ್ಟರರ ಮುಖವನ್ನೂ ನೋಡಿದರು. ಇನ್ಸ್‌ಪೆಕ್ಟರರು ವಿಸ್ಮಿತರಾಗಿ ಎಂದರು—ವಿಷಯ ಏನು, ಪ್ರಮಾಣಕ್ಕೂ ಹೇಳುತ್ತೇನೆ, ನೀವು ಸ್ವಲ್ಪ ಕೋಪಿಸಿಕೊಂಡಂತೆ ಕಾಣುವುದು.

ರಮಾ—ಇನ್ನೊತ್ತು ನಾನು ಹಿಂದೆ ಕೊಟ್ಟ ಹೇಳಿಕೆಯನ್ನು ಬದಲಿಸಿ ಬೇಕೆಂದು ನಿರ್ಧರಿಸಿರುತ್ತೇನೆ. ನಿರಪರಾಧಿಗಳನ್ನು ಕೊಲೆ ಮಾಡಲಾರೆ,

ಇನ್ಸ್‌ಪೆಕ್ಟರರು ದಯಭಾವದಿಂದ ಹೇಳಿದರು— ನೀವು ನಿರಪರಾಧಿ

ಗಳ ಕೊಲೆ ಮಾಡುತ್ತಿಲ್ಲ. ನಿಮ್ಮ ಭಾಗ್ಯದ ಮಹಲನ್ನು ಕಟ್ಟುತ್ತಿದ್ದೀರಿ. ಪ್ರಮಾಣಕ್ಕೂ ಅನ್ನುತ್ತೀನೆ, ಇಂತಹ ಸಂದರ್ಭ ಎಲ್ಲರಿಗೂ ಸಿಗುವುದಿಲ್ಲ. ನಿಮಗೆ ಇನ್ನೊತ್ತು ಇಷ್ಟು ಸಿಟ್ಟು ಬರಲು ಕಾರಣವೇನು? ದರೋಗರೆ, ನಿಮಗೇನಾದರೂ ಗೊತ್ತಿದೆಯೆ? ಯಾರಾದರೂ ಇವರಿಗೆ ಆಗದ್ದನ್ನು ಮಾಡಿದರೆ? ಇವರಿಗೆ ಅವಿಧೇಯರಾಗಿ ನಡೆದವರು ಯಾರಾದರೂ ಇದ್ದರೆ ಅವರನ್ನು ಗುಂಡು ಹಾಕಿ ಕೊಂದುಬಿಡಿ.

ದರೋಗ—ನಾನು ಈಗಲೇ ಹೋಗಿ ತಿಳಿದುಕೊಂಡು ಬರುತ್ತೇನೆ.

ರಮಾ—ಬೇಡ, ಬೇಡ, ಅಷ್ಟು ಕಷ್ಟ ಪಡಬೇಡಿ. ಯಾರೂ ನನಗೆ ಏನೂ ಮಾಡಿಲ್ಲ. ನನ್ನ ಲಾಭಕ್ಕಾಗಿ ಧರ್ಮವನ್ನು ಕೊಲೆ ಮಾಡಲಾರೆ.

ಡಿಪ್ಪಿಯವರು ಶುಷ್ಕ ವಾಣಿಯಿಂದ ಹೇಳಿದರು—ರಮಾಬಾಬೂ, ಇದು ನಿಮ್ಮ ಒಳ್ಳೆಯದಕ್ಕಲ್ಲ.

ರಮಾ—ನಿಮ್ಮ ಒಳ್ಳೆಯದಕ್ಕಾಗದಿರಬಹುದು. ನನ್ನ ಉದ್ಧಾರಕ್ಕೆಂದೇ ಹೀಗೆ ಮಾಡುವೆನೆಂಬ ನಿರ್ಧಾರಕ್ಕೆ ಬಂದಿದ್ದೇನೆ.

ಡಿಪ್ಪಿ—ಅದೆಲ್ಲ ಇರಲಿ. ನಮ್ಮ ಮೊಕದ್ದಮೆ ಹಾಳಾದರೆ ಹಾಳಾಗಲಿ ನೀವು ಇದ್ದಷ್ಟು ಕಾಲಕ್ಕೆ ಮರೆಯದಂಥಾ 'ಲೆಸನ್' ಕಲಿಸಿ ಬಿಡುತ್ತೇನೆ. ನಾವು ಒಂದು ರಿಪೋರ್ಟ್ ಮಾಡಿದರೆ ಸಾಕು.

ಹೀಗೆ ಹೇಳಿ ರಮಾನಾಥನನ್ನು ಹಸಿಹಸಿ ತಿಂದುಬಿಡುವರೋ ಎಂಬಂತೆ ಕಣ್ಣು ಕೆರಳಿಸಿ ನೋಡಿದರು. ರಮಾನಾಥನು ಬೆಚ್ಚಿಹೋದನು. ಶೀಲ ವಿನಯಗಳ ಮೂರ್ತಿಯಾದ ಡಿಪ್ಪಿ ಸಾಹೇಬರು, ಈ ತೆರನಾಗಿ ಇಷ್ಟು ಶೀಘ್ರದಲ್ಲಿ ರೌದ್ರಾವತಾರವನ್ನು ತಾಳಬಹುದೆಂದು ಅವನೇನಿಸಿರಲಿಲ್ಲ. ತೀವ್ರ ಸ್ವರದಲ್ಲಿ ಹೇಳಿದನು—ಹಾಗಾದರೆ ನೀವು ನನ್ನಿಂದ ಜಬರದಸ್ತಿಯಾಗಿ ಸಾಕ್ಷಿ ಹೇಳಿಸುವಿರಾ ?

ಡಿಪ್ಪಿ ಕಾಲು ಕೊಡಹುತ್ತಾ ಹೇಳಿದರು—ಹೌದು ಜಬರದಸ್ತಿಯಿಂದ.

ರಮಾ—ಇದು ಒಳ್ಳೆಯ ತಮಾಷೆಯಾಯಿತಲ್ಲ !

ಡಿಪ್ಪಿ—ಪೋಲೀಸರಿಗೆ ಮೋಸ ಮಾಡುವುದು ಸುಲಭವೆಂದು ಗ್ರಹಿಸಿದೆಯಾ. ಎರಡೇ ಎರಡು ಸಾಕ್ಷಿ ಕೊಟ್ಟು ನೀನು ರಾಜದ್ರೋಹ ಮಾತುಗಳನ್ನಾಡುತ್ತಿದ್ದೆ ಎಂದು ಈಗ ಬೇಕಾದರೆ ಈಗ ಸಾಬೀತು ಮಾಡುವೆ. ಸರಿ, ಏಳು ವರ್ಷ ಒಳಗೆ ಕೂತರಾಯಿತು. ಹಿಟ್ಟು ಬೀಸಿಬೀಸಿ ಕೈ ಜಟ್ಟು ಕಟ್ಟು

ವುದು. ಈ ಹೊಳಪಿನ ಕೆನ್ನೆ ಆಗ ಇರಲಾರದು.

ರಮಾನಾಥನಿಗೆ ಜೈಲೆಂದರೆ ರೋಮು ನೆಟ್ಟಗಾಗುತ್ತಿತ್ತು. ಜೈಲಿನ ಭಯವೇ ಅವನನ್ನು ಸಾಕ್ಷಿ ಹೇಳುವಂತೆ ಪ್ರೇರಿಸಿತ್ತು. ಈಗಲೂ ಆ ಭಯವೇ ಅವನನ್ನು ಕಾತರನನ್ನಾಗಿ ಮಾಡಿತು. ಡಿಪ್ಪಿಯು ಭಾವವಿಜ್ಞಾನವನ್ನರಿತವನಾಗಿದ್ದನು. ಹೀಗೆಂದನು—ಅಲ್ಲಿ ಹಲ್ವಾ ಪೂರಿ ಸಿಗಲಾರದು. ಧೂಳು ಸೇರಿದ ಹಿಟ್ಟಿನ ರೊಟ್ಟಿ, ಹುಳ ಹಿಡಿದ ಬೇಳೆಯ ಹುಳಿಯಷ್ಟೇ ತಿನ್ನಲು ಸಿಕ್ಕೇತು. ನಾಲ್ಕು ತಿಂಗಳು ಕತ್ತಲುಕೋಣೆಯನ್ನು ಮಾಡಿಸಿದರೆ ಅಲ್ಲೇ ಸಾಯುವೆ. ಮಾತುಮಾತಿಗೆ ವಾರ್ಡರನ ಬೈಗಳು, ಕೆರವಿನ ಹೊಡೆತ ಎಲ್ಲಾ ತಿನ್ನಬೇಕು. ಏನೆಂದು ಮಾಡಿದಿ ?

ರಮಾನಾಥನ ಮುಖವು ಬಿಳುಪಿಟ್ಟಿತು. ನಡುಗುವ ದನಿಯಲ್ಲೆಂದನು ನಿಮಗೆ ಹೀಗೆಯೇ ಮಾಡಬೇಕೆಂಬ ಮನಸ್ಸಿದ್ದರೆ ಹೀಗೆಯೇ ಮಾಡಿರಿ. ಕಳಿಸಿ ಜೈಲಿಗೆ! ಅಲ್ಲೇ ಸತ್ತುಬಿಡುವೆ, ಆಮೇಲಾದರೂ ನಿಮ್ಮ ಸಹವಾಸ ತಪ್ಪೇತಲ್ಲಾ.

ಇನ್ಸ್ಪೆಕ್ಟರರು ರಮಾನಾಥನ ಕಡೆಗೆ ತಮ್ಮ ಸಹಾನುಭೂತಿಯನ್ನು ಪ್ರದರ್ಶಿಸುತ್ತಾ ಡಿಪ್ಪಿಯವರ ಹತ್ತಿರ ಹೇಳಿದರು—ಪ್ರಮಾಣವಾಗಿ ಹೇಳುತ್ತೀನೆ, ನಿಮಗೆ ಜನರ ಸ್ವಭಾವ ಕಂಡುಹಿಡಿಯುವ ಕಲೆಯೇ ಗೊತ್ತಿಲ್ಲ. ಇವರ ಸ್ಥಳದಲ್ಲಿ ನಾನಿರುತ್ತಿದ್ದರೂ ಹೀಗೆಯೇ ಹೇಳುತ್ತಿದ್ದೆ. ಆದರೂ ಇವರು ನಮ್ಮ ವಿರುದ್ಧ ಸಾಕ್ಷಿ ಹೇಳಿಯಾರೆಂದು ನಾನು ನಂಬುವುದಿಲ್ಲ. ನೀವು ನಿಮ್ಮ ಕೆಲಸ ನೋಡಿಕೊಳ್ಳಿ, ರಮಾಬಾಬುಗಳ ಚಿಂತೆ ನನಗೆ ಬಿಡಿ.

ಹೀಗೆಂದು ರಮಾನಾಥನ ಕೈಯನ್ನು ಹಿಡಿದುಕೊಂಡು ಎಂದರು—ರಮಾಬಾಬು, ನೀವು ನನ್ನ ಸಂಗಡ ಬನ್ನಿರಿ. ಎರಡು ರಿಕಾರ್ಡು ಕೇಳುವಾ.

ರಮಾನಾಥನು ಸಿಟ್ಟುಗೊಂಡ ಬಾಲಕನಂತೆ ಕೈಬಿಡಿಸಿಕೊಂಡು ಹೇಳಿದನು—ನನ್ನ ಸುದ್ದಿಗೆ ಬರಬೇಡಿ ನೀವು. ಜೈಲಿನಲ್ಲಿ ಸಾಯುವವನು ನಾನು.

ಇನ್ಸ್ಪೆಕ್ಟರರು ಅವನ ಹೆಗಲ ಮೇಲೆ ಕೈಯನ್ನಿರಿಸಿ ಹೇಳಿದರು—ಜೈಲಿನಲ್ಲಿ ನಿಮ್ಮ ಶತ್ರುಗಳು ಸಾಯಲಿ! ಬಾಯಿಂದ ಹಾಗೆಲ್ಲ ಕೆಟ್ಟ ಶಬ್ದ ಹೇಳಬೇಡಿ ನೀವು.

ಅದೇ ಸಮಯದಲ್ಲಿ ಸರಕಾರಿ ಎಡ್ವೊಕೇಟರು ನೋಟರಿನಿಂದ ಇಳಿದರು.

೨೯

ಹತ್ತುಗಂಟಿಯ ಹೊತ್ತಿಗೆ ಸರಿಯಾಗಿ ಜಾಲಪ ಮತ್ತು ದೇವೀದೀನರು ಕಚೇರಿಗೆ ತಲುಪಿದರು. ಮೇಲಿನ ಗ್ಯಾಲರಿಯು ಪ್ರೇಕ್ಷಕರಿಂದ ತುಂಬಿತ್ತು. ಸ್ಥಳವಿಲ್ಲದೆ ಎಷ್ಟೋ ಜನರು ಹೊರಜಗಲಿಯಲ್ಲಿ ನಿಂತಿದ್ದರು. ಜಾಲಪ ಗ್ಯಾಲರಿಯಲ್ಲಿ ಹೋಗಿ ಕೂತಳು. ದೇವೀದೀನನು ಜಗಲಿಯಲ್ಲಿ ನಿಂತನು.

ಹನ್ನೊಂದು ಹೊಡೆಯುವಾಗ ಅಭಿಯೋಗದ ತನಿಖೆಗಾರಂಭವಾಯಿತು. ಮೂರು ಗಂಟೆಗೆ ರಮಾನಾಥನ ಸಾಕ್ಷಿಗಾರಂಭವಾಯಿತು. ಅವನು ಸಾಕ್ಷಿಯ ಪಂಜರಕ್ಕೆ ಬಂದು ನಿಂತಾಗ ಜನರ ಕಿವಿಗಳು ನೆಟ್ಟುಗಾದುವು. ಜಾಲಪಳಿಗೆ ರಮಾನಾಥನು ತನ್ನನ್ನೊಂದು ಬಾರಿ ನೋಡಿದರಾಗುತ್ತಿತ್ತೆಂದು ತೋರಿತು. ಎದ್ದು ನಿಂತಳು ಆದರೆ ತಲೆ ತಗ್ಗಿಸಿ ನಿಂತ ರಮಾನಾಥನು ಕಣ್ಣನ್ನು ಮೇಲಕ್ಕೆ ತ್ತಲೇ ಇಲ್ಲ.

ರಮಾನಾಥನ ಹೇಳಿಕೆಗೆ ಆರಂಭವಾಯಿತು. ಮೊದಲ ವಾಕ್ಯವನ್ನು ಕೇಳಿ ಜಾಲಪಳ ವೈಯಲ್ಲಿ ರೋಮಾಂಚವೆದ್ದಿತು. ಎರಡನೆಯ ವಾಕ್ಯದಿಂದ ಅವಳ ಮುಖ ಕೆಂಪೇರಿತು, ಮೂರನೆಯ ವಾಕ್ಯವು ಅವಳ ಮುಖದ ಕಳೆಯನ್ನು ಕುಂದಿಸಿತು. ನಾಲ್ಕನೆಯ ವಾಕ್ಯವನ್ನು ಕೇಳಿದೊಡನೆ ಆಕೆ ಒಂದು ನಿಟ್ಟುಸಿರು ಬಿಟ್ಟು ಅತ್ತಕಡೆ ಗಮನ ಕೊಡುವುದನ್ನೇ ನಿಲ್ಲಿಸಿದಳು. ಎಲ್ಲೆಲ್ಲಿಯೂ ಮಾನ ನೆಲಿಸಿತ್ತು. ಅವಳು ಒಂದೆರಡು ಬಾರಿ ಕೆಮ್ಮಿದಳು. ರಮಾನಾಥನಿಗೆ ಇದು ಕೇಳಿಸಿದುದರಿಂದಲೋ ಅಥವಾ ಅತ್ತಗ್ಲಾನಿಯ ಭಾವ ಉದಯವಾದುದರಿಂದಲೋ—ಏನೇ ಇರಲಿ, ಅವನ ಸ್ವರ ಸ್ವಲ್ಪ ತಗ್ಗಿತು. ತಲೆಯಂತೂ ಮತ್ತಷ್ಟು ತಗ್ಗಿತು.

ಜಾಲಪಳ ಹತ್ತಿರವೇ ಕೂತಿದ್ದ ಒಬ್ಬಳು ಮಹಿಳೆಯೆಂದಳು—ಇವನಿಗೆ ಗುಂಡುಹಾರಿಸಿ ಕೊಲ್ಲಬೇಕೆಂದು ಮನಸ್ಸಾಗುತ್ತಿದೆ. ಚಿಕ್ಕದೊಂದು ಹುದ್ದೆಯ ಲೋಭದಿಂದ ನಿರಪರಾಧಿಗಳ ಕೊರಳನ್ನು ಕತ್ತರಿಸುವುದಕ್ಕೂ ಹಿಂಜರಿಯದ ಇಂತಹ ಜನರು ಈ ದೇಶದಲ್ಲಿ ಎಷ್ಟು ಮಂದಿ ಇದ್ದಾರೋ ?

ಜಾಲಪ ಮಾತನಾಡಲಿಲ್ಲ.

ಕನ್ನಡಕವನ್ನಿಟ್ಟಿದ್ದ ಇನ್ನೊಬ್ಬ ಸ್ತ್ರೀಯೆಂದಳು—ಈ ನಿರ್ಭಾಗ್ಯ ದೇಶ ವನ್ನು ದೇವರೇ ಕಾಪಾಡಬೇಕು! ಇವನಿಗೆ ಗವರ್ನರ್ ಪದವಿ ಸಿಗಲಿಕ್ಕಿಲ್ಲ.

ಹೆಚ್ಚಿಂದರೆ ಒಂದು ಕ್ಲಾರ್ಕ್ ಕೆಲಸ ಸಿಕ್ಕಿತು. ಇಷ್ಟಕ್ಕೋಸ್ಕರವೇ ತನ್ನ ಆತ್ಮವನ್ನು ಹಿಂಸಿಸಿಕೊಳ್ಳುತ್ತಿದ್ದಾನೆ. ಮನೆಯಲ್ಲಿ ಅನ್ನಕ್ಕೂ ಗತಿಯಿಲ್ಲದ ಯಾರೋ ನೀಚನಿರಬೇಕು.

ಮೂರನೆಯವಳು ಕನ್ನಡಕವಳೊಡನೆ ಹೇಳಿದಳು—ಮನುಷ್ಯ 'ಫ್ಯಾಶ್ ನೇಬಲ್ಲಾ'ಗಿ ಕಾಣುತ್ತಾನೆ. ಇಂಥವನು ನಿನಗೆ ಗಂಡನಾಗಿ ಸಿಕ್ಕಿದರೆ ಏನು ಮಾಡುತ್ತಿದ್ದಿ ?

‘ ಮೂಗು ಕೊಯ್ದು ಕೈಯಲ್ಲಿ ಕೊಡುತ್ತಿದ್ದೆ. ’

‘ ನಾನು ಏನು ಮಾಡುತ್ತಿದ್ದೆ, ಗೊತ್ತೆ ? ’

‘ ಏನು ಗುಂಡು ಹಾರಿಸುತ್ತಿದ್ದಿಯೋ ? ’

‘ ಅಲ್ಲಲ್ಲ, ಪೇಟಿಯ ಮಧ್ಯದಲ್ಲಿ ನಿಲ್ಲಿಸಿ ಕೆರದಿಂದ ಏನೂರು ಹೊಡೆತ ತಿನ್ನಿಸುತ್ತಿದ್ದೆ. ’

‘ ಅವನ ಮೇಲೆ ನಿನಗೆ ಸ್ವಲ್ಪವೂ ದಯೆ ಬಾರದೆ ? ’

‘ ಹುಂ, ದಯೆ ! ಇಷ್ಟು ಮಾಡಿದರೂ ಪೂರಾ ಶಿಕ್ಷೆ ಸಂದಂತಾಗಲಾರದು. ದೊಡ್ಡ ಗುಡ್ಡದ ಮೇಲಿಂದ ಕೆಳಗೆ ದೂಡಬೇಕು. ಆಗ ಸ್ವಲ್ಪ ಸಮಾಧಾನವಾದೀತು. ಇಂಥವರನ್ನು ಅಮೇರಿಕದಲ್ಲಾಗುತ್ತಿದ್ದರೆ ಜೀವಂತ ಮಾಡುತ್ತಿದ್ದರು. ’

ಒಬ್ಬಳು ವೃದ್ಧಿ ಈ ಯುವತಿಯರನ್ನು ತಿರಸ್ಕರಿಸುತ್ತ ಹೇಳಿದಳು— ಸುಮ್ಮನೆ ಮಾತಾಡಿ ಬಾಯಿಯನ್ನೇಕೆ ಹೊಲಸು ಮಾಡಿಕೊಳ್ಳುತ್ತೀರಿ ? ಅವನು ಫೈನಾಯೋಗ್ಯನಲ್ಲ, ದಯಾಪಾತ್ರನು. ಅವನ ಮುಖವನ್ನು ನೋಡಿ, ಎಷ್ಟು ಬಿಳುಪೇರಿದೆ ? ಅವನ ಮನಸ್ಸಿಗೊಪ್ಪಿ ಅವನು ಹೇಳುವಂತೆ ಕಾಣುತ್ತಿದೆಯೆ ? ಪೋಲೀಸರ ಗದರಿಕೆಗೆ ಹೆದರಿಹೋಗಿದ್ದಾನೆ. ಒಂದೊಂದು ಮಾತೂ ಅವನ ಹೃದಯವನ್ನು ಚೀರಿಕೊಂಡು ಹೊರಬರುವಂತೆ ಕಾಣುತ್ತಿದೆ.

ಕನ್ನಡಕದವಳು ವ್ಯಂಗ್ಯದಿಂದ ಹೇಳಿದಳು—ಕಾಲಿಗೆ ಮುಳ್ಳು ನಾಟುವಾಗ ಯಾವ ನೋವಾಗುವುದಿಲ್ಲ?....

ಜಾಲಪಳಿಗೆ ಮತ್ತೆ ಅಲ್ಲಿ ಇರಲಿಕ್ಕಾಗಲಿಲ್ಲ. ರಮಾನಾಥನು ಹೇಳುತ್ತಿರುವುದೆಲ್ಲಾ ಸುಳ್ಳೆಂದು ಎದ್ದು ಹೇಳಿಯೇ ಬಿಡುವೆನೆಂದು ಎಷ್ಟೋ ಸಲ ನಿರ್ದರಿಸಿದಳು. ಆದರೂ ತಾನೇಕೆ ತಡಮಾಡುತ್ತಿರುವೆನೆಂಬುದು ಆಕೆಗೆ ತಿಳಿಯಲಿಲ್ಲ. ತಾನು ಅಷ್ಟೂ ಹೇಡಿ ಇರುವೆನೆ ? ಪೋಲೀಸರು ಅವಳನ್ನು

ತನ್ನ ಶತ್ರುವೆಂದೆಣಿಸಿ ಧರ್ಮವನ್ನು, ಎಣಿಸಿಕೊಳ್ಳಲಿ. ಈ ಬಡವರ ಪ್ರಾಣ ಉಳಿಯುವುದಲ್ಲ? ಒಂದು ಸಲ ಮಾತು ಕುತ್ತಿಗೆಯವರೆಗೆ ಬಂದಿತ್ತು. ಆದರೆ ಪರಿಣಾಮದ ಭಯವು ನಾಲಗೆಯನ್ನು ತಡೆದು ಹಿಡಿಯಿತು. ಕೊನೆಗೆ ಅವಳು ಅಲ್ಲಿಂದ ಎದ್ದು ಹೋಗುವುದರಲ್ಲೇ ತನ್ನ ಕ್ಷೇಮವಿದೆಯೆಂದರಿತು ಹೊರಗೆ ಬಂದಳು. ದೇವೀದೀನನೊಡನೆ ಮನೆಯ ಕಡೆಗೆ ಹೊರಟಳು. ದೇವೀದೀನನ ಹತ್ತಿರ ಕೇಳಿದಳು—ತಂದೆ, ಇದೇ ಕೊನೆಯ ತೀರ್ಮಾನವೇ? ಇನ್ನು ಆಸೀಲಿಲ್ಲವೇ?

‘ಉಂಟು ಹೈಕೋರ್ಟಿನವರೆಗೆ ಹೋದರೆ ಹೋಗಬಹುದು.’

‘ನಾನು ಇದ್ದ ಸಂಗತಿಯನ್ನೆಲ್ಲಾ ಜಡ್ಜರ ಹತ್ತಿರ ಹೋಗಿ ಹೇಳಿದ ರೇನಾಗುವುದು?’

‘ಜಡ್ಜರ ಹತ್ತಿರ!’

‘ಹಾಂ!’

‘ಈ ವಿಷಯದಲ್ಲಿ ನಾನೇನೂ ಹೇಳಲಾರೆ. ದೊಡ್ಡ ಜನರು; ಅವರ ಮರ್ಜಿ ಹೇಗೆಂದು ನಂಬುವುದು?’

‘ಯಾಕೆ, ಪೋಲೀಸರ ಹತ್ತಿರ ನಿಮ್ಮ ಸಾಕ್ಷಿಗಾರನು ಸುಳ್ಳು ಸಾಕ್ಷಿ ಹೇಳಿದನೆಂದು ಅವರು ಎನ್ನಲಾರರೆ?’

‘ಹೇಳಲಿಕ್ಕೆನು? ಹೇಳಲೂ ಬಹುದು.’

‘ಹಾಗಾದರೆ ಇಂದೇ ಅವರನ್ನು ಕಾಣಲು ಹೋಗುವೆ?’

‘ಆದರೆ ಅಪಾಯದ ಸಂಗತಿ.’

‘ಏನು ಅಪಾಯವಿದೆ? ಹೇಳು.’

‘ರಮಾನ ಮೇಲೆ ಸುಳ್ಳು ಸಾಕ್ಷಿಯ ಮೊಕದ್ದಮೆ ನಡೆಯಿಸಬಹುದು.’

‘ನಡೆಯಿಸಲಿ. ಮಾಡಿದ್ದುಣ್ಣೋ ಮಾಹಾರಾಯಾ.’

‘ಮತ್ತೊಂದು ಸಂಶಯವಿದೆ. ಅದು ಬಹಳ ಭಯಂಕರ.’

‘ಅದೇನು?’

‘ಪೋಲೀಸು ಮಂದಿ ಬಹಳ ಹೇಸಿತನದ್ದಾಗಿರುತ್ತದೆ. ಯಾರಿಗಾದರೂ ಅಪಮಾನ ಮಾಡುವುದೆಂದರೆ ಇವರಿಗೆ ಬಹಳ ಸಂತೋಷ. ನಿನ್ನನ್ನು ಸೆರೆ ಹಿಡಿಯಲೂ ಬಹುದು. ಸಾಕ್ಷಿಯವನು ಎರಡೆಣಿಸುವ ಸಂದರ್ಭದಲ್ಲಿ ಪೋಲೀಸರು ಅವನ ಮನೆಮಂದಿಗೆ ಕಷ್ಟಕೊಟ್ಟು ಅವನನ್ನು ಅಂಜಿಸುವು

ದುಂಟು. ’

ಜಾಲಪ ಬೆಚ್ಚಿಬಿದ್ದಳು. ತಾನು ಸೆರೆಯಾಗುವೆನೆಂದು ಆಕೆಗೆ ಭಯವಿರಲಿಲ್ಲ. ಪೋಲೀಸರು ರಮಾನ ಮೇಲೆ ಎಲ್ಲಾದರೂ ಅತ್ಯಾಚಾರ ಮಾಡಿದರೆ? ಈ ಭಯವು ಅವಳನ್ನಾವರಿಸಿಬಿಟ್ಟಿತು. ಆಕೆಗೆ ನೂರಾರು ಮೈಲಿಗಳ ಪ್ರಯಾಣ ಮಾಡಿ ಬಂದಂತೆ ಬಳಲಿಕೆಯಾಯಿತು. ಅವಳ ಸತ್ಸಹಸವು ಮಂಜಿನಂತೆ ಕರಗಿ ಹೋಯಿತು.

‘ತಂದೆ, ಇನ್ನೊಮ್ಮೆ ಅವರನ್ನು ನಾನು ನೋಡುವಂತಿಲ್ಲವೆ?’

‘ಇಲ್ಲ, ಪಹರೆಯನ್ನು ಬಿಗಿ ಮಾಡಿರಬಹುದು. ಹಾಗೆ ಭೇಟಿಯಾದರೂ ಇನ್ನು ಹೇಳಿಕೆಯನ್ನು ಬದಲಿಸುವಂತಿಲ್ಲ.’

‘ಹಾಗಾದರೆ ನನ್ನ ಕೆಲಸವಾಯಿತು. ನಾನು ಮನೆಗೆ ಹೋಗುವ ದೊಳ್ಳೆಯದು.’

‘ಬೇಡವ್ವಾ ಬೇಡ. ನೀನಿಲ್ಲದಿದ್ದರೆ ನಮಗಾಗಲಿಕ್ಕೇ ಇಲ್ಲ. ತೀರ್ಮಾನ ವೇನಾಗುವುದೆಂದು ನೋಡಿಕೊಂಡು ಹೋದರಾಯಿತು.’

ಜಾಲಪ ಮತ್ತೆ ಮಾತಾಡಲಿಲ್ಲ. ರಮಾನಾಥನ ಹತ್ತಿರ ಒಮ್ಮೆ ಮಾತಾಡಲಿಕ್ಕಾಗದಿದ್ದರೆ....ಇದ್ದರೆ....! ಅವನಿಗೆ ಏನೇನು ಹೇಳುತ್ತಿದ್ದಳೋ ಆ ಶಬ್ದಗಳ ಸಾಗರವೇ ಆಕೆಯ ಮಸ್ತಿಷ್ಯದಲ್ಲಿ ತೆರಮಸಗುತ್ತಿತ್ತು. ಅವಳ ಮನಸ್ಸು ಹೀಗೆನ್ನುತ್ತಿತ್ತು—ನಿನ್ನ ಧನವೈಭವಗಳು ನಿನ್ನನ್ನು ಉದ್ಧಾರ ಮಾಡಲಿ. ನಾನವುಗಳನ್ನು ಕಣ್ಣೆತ್ತಿ ನೋಡೆನು. ನೆತ್ತರದಿಂದ ತೊಯ್ದ ನಿನ್ನ ಕೈಗಳು ನನ್ನನ್ನು ಮುಟ್ಟಿದರೆ ನನ್ನ ಮೈಯಲ್ಲಿ ಬೊಕ್ಕೈ ಏಳಬಹುದು. ಹಣ ಮತ್ತು ಹುದ್ದೆಯ ಸಲುವಾಗಿ ತನ್ನ ಆತ್ಮವನ್ನು ಮಾರಿಕೊಂಡವನನ್ನು ನಾನು ಮನುಷ್ಯನೆಂದೆಣಿಸುವುದಿಲ್ಲ. ನೀನು ಮನುಷ್ಯನಲ್ಲ, ನೀನು ಪಶುವೂ ಆಲ್ಲ, ನೀನು ಹೇಡಿ! ಹೇಡಿ!

ಜಾಲಪಳ ಮುಖಮಂಡಲವು ತೇಜೋಮಯವಾಯಿತು. ಗರ್ವದಿಂದ ಆಕೆಯ ಕೊರಳು ನೇರವಾಯಿತು. ಜರಿಶಾಲಿನ ಮುಂಡಾಸು ಕಂಡು ಜಾಲಪಳು ಆನಂದದಿಂದ ಕುಣಿದಾಡುವಳೆಂದು ಬಗೆದೆಯಾ? ನೀನು ಕುದುರೆಯ ಮೇಲಲ್ಲ ಆಕಾಶದವರೆಗೆ ಏರು, ನನ್ನ ದೃಷ್ಟಿಯಲ್ಲಿ ನೀನು ಕೊಲೆ ಪಾತಕಿ, ಪೂರಾ ಕೊಲೆಪಾತಕಿ. ಇಷ್ಟು ಧನಲೋಭವೆ? ಜಾಲಪಳು ನಿನ್ನ ಪಾಲನೆಗೆ ಬಾಯಿ ಬಿಡುತ್ತಿಲ್ಲ. ಇವೇ ಸಂತಪ್ತ ಭಾವನೆಗಳಲ್ಲಿ ಮುಳುಗಿ

ಜಾಲಪ ಮನೆಯನ್ನು ಮುಟ್ಟಿದಳು.

೪೦

ಒಂದು ತಿಂಗಳು ಕಳೆಯಿತು. ಜಾಲಪಳ ಆ ಒಂದು ತಿಂಗಳ ಉದ್ದೇಗ ವನ್ನು ಹೇಳುವಂತಿಲ್ಲ. ಹುಚ್ಚಳಂತಾಗಿದ್ದಳು. ರಮಾನಾಥನನ್ನು ಹೃದಯ ದಿಂದ ಕಿತ್ತೊಗೆದಿದ್ದಳು. ಅವನ ಮೇಲೆ ಅವಳಿಗೀಗ ಕ್ರೋಧವಿಲ್ಲ, ದಯೆ ಯಿಲ್ಲ, ಆದರೆ ಉದಾಸೀನತೆ ಇತ್ತು. ಈಗ ಅವನು ಸತ್ತನೆಂಬ ಸುದ್ದಿ ಕೇಳಿದರೂ ಆಕೆ ಅಳುತ್ತಿದ್ದಿಲ್ಲ. ಎರಡು-ಎರಡೂವರೆ ವರುಷಗಳ ಹಿಂದೆ ಕೊರಳಿಗೆ ಬಿದ್ದಿದ್ದ ಪ್ರಣಯ ಬಂಧನವು ಈಗ ಮುರಿದುಹೋಗಿತ್ತು. ಈ ನಡುವೆ ರಮಾನಾಥನು ಎಷ್ಟೋ ಸಲ ದೇವೀದೀನನ ಮನೆಯಾಚಿನಿಂದ ಹಾದುಹೋಗಿದ್ದನು. ಮನೆ ಹತ್ತಿರ ಹತ್ತಿರವಾದಂತೆ ಅವನ ಕಣ್ಣುಗಳು ಯಾರನ್ನೋ ಹುಡುಕುವಂತಿದ್ದವು. ಆದರೆ ಜಾಲಪ ಆ ಕಡೆ ಕಣ್ಣು ಹಾಯಿಸುತ್ತಿದ್ದಿಲ್ಲ. ಆದರೂ ಪ್ರಣಯ ಬಂಧನದ ಗುರುತು ಪೂರಾ ತೊಡೆದು ಹೋಗಿರಲಿಲ್ಲ. ರಮಾನಾಥನ ಪ್ರೇಮವಿಹ್ವಲ ಮೂರ್ತಿಯು ಒಮ್ಮೊಮ್ಮೆ ಆಕೆಯ ಹೃದಯಾಂತರಾಳವನ್ನು ಹೊಕ್ಕು ಅಲ್ಲಿದ್ದ ತಮವನ್ನು ಒಂದು ಕ್ಷಣದ ವರೆಗೆ ಹರಿಯಿಸಿ ಮರಳಿ ಮಾಯವಾಗುತ್ತಿತ್ತು.

ಮನೆಯಲ್ಲಿ ಮಾತುಮಾತಿಗೆ ಕೆಂಡವಾಗುತ್ತಿದ್ದ ಜಾಲಪಳು ಇಂದು ಸೇವೆ, ತ್ಯಾಗ, ಮತ್ತು ಸಹಿಷ್ಣುತೆಗಳ ಮೂರ್ತಿಯಾಗಿದ್ದಳು. ಮನೆಗೆಲಸ ವನ್ನೆಲ್ಲಾ ಅವಳೇ ಮಾಡುತ್ತಿದ್ದಳು. ಮುದುಕಿ ಬೇಡಬೇಡವೆಂದು ಎಷ್ಟು ಹೇಳಿದರೂ ಆಕೆ ಕೇಳುತ್ತಿದ್ದಿಲ್ಲ. ಸ್ವಶ್ಯಾಸ್ವಶ್ಯತೆಯ ವಿಚಾರ ಎಂದೋ ಮಾಯವಾಗಿತ್ತು. ಇಬ್ಬರಲ್ಲಿ ತಾಯಿ-ಮಕ್ಕಳೊಳಗಿನ ಪ್ರೇಮವುಂಟಾಗಿತ್ತು.

ಮೊಕದ್ದಮೆಯ ಕೆಲಸವೆಲ್ಲ ಮುಗಿಯಿತು. ದೇವೀದೀನನು ತೀರ್ಮಾ ನವು ಅಚ್ಚಾಗಿದ್ದ ವೇಸರವನ್ನು ತಂದು ಜಾಲಪಳಿಗೆ ಕೊಟ್ಟನು. ಅವಳು ಒಂದು ಉಸಿರಿನಲ್ಲಿ ಎಲ್ಲವನ್ನೂ ಓದಿ ಹಾಕಿದಳು. ತೀರ್ಮಾನದಲ್ಲಿ ರಮಾ ನಾಥನ ಹೊಗಳಿಕೆ ಅಲ್ಲಲ್ಲಿ ಎದ್ದು ಕಾಣುತ್ತಿತ್ತು. ಅವನ ಹೇಳಿಕೆಯೇ ತೀರ್ಮಾನದ ದೊಡ್ಡ ಅವಲಂಬವಾಗಿತ್ತು.

ದೇವೀದೀನನು ಕೇಳಿದನು—ತೀರ್ಮಾನ ಅಚ್ಚಾಗಿದೆಯೆ?

‘ ಹೌದು. ’

‘ ಯಾರು ಯಾರಿಗೆ ಶಿಕ್ಷೆಯಾಗಿದೆ ? ’

‘ ಒಬ್ಬರನ್ನೂ ಬಿಡಲಿಲ್ಲ. ಐವರಿಗೆ ಹತ್ತು-ಹತ್ತು ವರುಷ. ಎಂಟು ಮಂದಿಗೆ ಐದೈದು ವರುಷ. ಒಬ್ಬ ದಿನೇಶನಿಗೆ ಗಲ್ಲು. ’

‘ ಯಾರಿಗೆ ? ದಿನೇಶನಿಗೆ ಗಲ್ಲೆ ! ಸಾಪ ಮುದಿತಾಯಿ, ಹೆಂಡತಿ, ಮಕ್ಕಳು ಮರಿಗಳು ಎಲ್ಲ ಇದ್ದಾರೆ. ಇಲ್ಲಿ ಯಾವುದೋ ಶಾಲೆಯಲ್ಲಿ ಮಾಸ್ತರ ನಾಗಿದ್ದನು. ಒಂದು ಬಾಡಿಗೆ ಮನೆಯಲ್ಲಿರುತ್ತಿದ್ದನು. ಸಾಪ ! ಇನ್ನು ಆ ಕುಟುಂಬದ ಗತಿ ಏನು ? ಉಳಿದವರಿಗಾದರೂ ಚಿಂತಿಲ್ಲ. ಎಂಟು ಜನರಿಗೆ ಮದುವೆಯೇ ಆಗಲಿಲ್ಲ. ಉಳಿದವರಿಗೆ ಮದುವೆಯಾಗಿದ್ದರೂ, ಮನೆಯಲ್ಲೇನೂ ಕಡಿಮೆಯಿಲ್ಲ. ’

‘ ಆ ದಿನೇಶನ ಮನೆಯನ್ನು ಪತ್ತೆ ಹಚ್ಚುವಿಯಾ ? ’

‘ ಓ, ಅದರಲ್ಲೇನು ಕಷ್ಟ. ’

‘ ಯಾವಾಗ ಹೊರಡುವಿ, ನಾನು ಸಹ ಬರುವೆ. ಈಗ ಹೋದರೂ ಹೋಗಬಹುದು. ಹೊತ್ತಿದೆ. ’

‘ ವೊದಲು ನಾನು ನೋಡಿ ಬರುತ್ತೇನೆ. ನನ್ನೊಟ್ಟಿಗೆ ಅಲೆಯುವುದೇ ಒಂದು ಕೆಲಸವೆ ? ’

ದೇವೀದೀನನು ಹೋದ ಮೇಲೆ ಜಾಲಸ ಮತ್ತೆ ಸಮಾಚಾರ ಪತ್ರ ವನ್ನು ಕೈಗೆ ತೆಗೆದುಕೊಂಡಳು. ಆದರೆ ಅವಳ ಧ್ಯಾನವೆಲ್ಲಾ ದಿನೇಶನಲ್ಲಿ ಕೇಂದ್ರೀಕೃತವಾಗಿತ್ತು. ಸಾಪ, ಗಲ್ಲು ಶಿಕ್ಷೆ ದೊರೆಯಿತೆಂದು ಕೇಳಿದಾಗ ಅವನ ಮನೆ ಮಂದಿ ಎಷ್ಟು ಗೋಳಾಡಬಹುದು. ಶಾಲೆಯ ಉಪಾಧ್ಯಾಯ ನಿದ್ದನೆಯಿಂದಮೇಲೆ ಊಟ ಬಹಳ ಕಷ್ಟದಿಂದಲೇ ಸಾಗುತ್ತಿದ್ದಿರಬಹುದು. ಇವರಿಗೆ ಇನ್ನು ಗತಿ ಏನು ? ಈಗವಳಿಗೆ ರಮಾನಾಥನು ಒಬ್ಬ ರಾಕ್ಷಸ ನಿರುವನೆಂದು ಭಾಸವಾಯಿತು. ಅವನನ್ನು ಮೊದಲೇ ಯಾರಾದರೂ ಕೊಂದು ಹಾಕಿದ್ದರೆ ಇಷ್ಟು ಜನರ ಮೇಲೆ ಈ ಬಗೆಯ ಅತ್ಯಾಚಾರ ವಾಗುತ್ತಿದ್ದಿಲ್ಲ.

ಸಂಜೆಯಾಯಿತು ದೇವೀದೀನನು. ಇನ್ನೂ ಬಂದಿರಲಿಲ್ಲ. ಬಾಗಿಲಲ್ಲಿ ಒಂದು ಮೋಟಾರು ಬಂದು ನಿಂತಿತು. ರಮಾನಾಥನು ಅದರಿಂದ ಕೆಳ ಗಿಳಿದು ಜಗ್ಗೊನನ್ನು ಕಂಡು ಕೇಳಿದನು—ಎಲ್ಲಾ ಕ್ಷೇಮವಷ್ಟೆ ? ತಂದೆ

ಎಲ್ಲಿರುವನು.

ಮುದುಕಿ ಅವನ ಕಡೆಗೆ ಒಮ್ಮೆ ನೋಡಿ ಆಮೇಲೆ ಮುಖ ತಿರುಗಿಸಿ ಬಿಟ್ಟಳು. ಹೀಗಂದಳು—ಎಲ್ಲಿ ಹೋದರೋ ಗೊತ್ತಿಲ್ಲ.

ರಮಾನಾಥನು ಬಂಗಾರದ ನಾಲ್ಕು ಬಳೆಗಳನ್ನು ಮುದುಕಿಯ ಕಾಲ ಮೇಲಿರಿಸಿ ಹೇಳಿದನು—ತಾಯೋ, ನಿನಗಾಗಿ ತಂದಿರುವೆ, ತೊಟ್ಟು ನೋಡು. ದೊಡ್ಡ ದಾಗಬಹುದೆ ?

ಜಗ್ಗೋ ಬಳೆಗಳನ್ನು ತೆಗೆದು ನೆಲದ ಮೇಲೊಗೆದು ಬಿಟ್ಟು ಕಣ್ಣು ಕೆರಳಿಸಿ ಹೇಳಿದಳು—ದೇವರ ದಯದಿಂದ ಎಷ್ಟೋ ಬಳೆಗಳನ್ನು ತೊಟ್ಟಿರುವೆನು, ಈಗಲೂ ಸೇರೆರಡು ಸೇರು ಚಿನ್ನ ಒಳಗಿದೆ, ಆದರೆ ಉಂಡುದಾಗಲೀ, ಉಟ್ಟುದಾಗಲೀ, ತೊಟ್ಟುದಾಗಲೀ ನಮ್ಮ ಸ್ವಂತದ ಪರಿಶ್ರಮದಿಂದಲ್ಲದೆ, ಯಾರೊಬ್ಬರ ಕುತ್ತಿಗೆ ಹಿಚುಕಿ ಪಾಪಕ್ಕೆ ಪಕ್ಕಾಗಲಿಲ್ಲ. ನಿನ್ನಂತಹ ಕುವುತ್ರನಿಗೆ ಜನ್ಮವಿತ್ತ ಮಾತೆಗೆ ಧಿಕ್ಕಾರವಿರಲಿ! ಈ ಪಾಪದ ಅರ್ಜನೆ ಯನ್ನು ಹಿಡಕೊಂಡು ವಧುವಿಗೆ ತೋರಿಸಬಂದಿರುವೆಯಾ? ಇಷ್ಟು ದಿನ ಅವಳೊಡನಿದ್ದೂ ನಿನ್ನ ಲೋಭಿ ಕಣ್ಣುಗಳಿಗೆ ಅವಳ ಸ್ವರೂಪ ತಿಳಿಯಲಿಲ್ಲ. ನಿನ್ನಂತಹ ರಾಕ್ಷಸನು ಆಕೆಯಂತಹ ದೇವಿಯ ಕೈ ಹಿಡಿಯಬಾರದಾಗಿತ್ತು. ನೀನು ನಿನ್ನ ಕ್ಷೇಮವನ್ನು ಅಪೇಕ್ಷಿಸುವುದಾದರೆ, ಬಂದಹಾಗೆ ಹೋಗು. ಅವಳ ಮುಂದೆ ಹೋಗಿ ಏಕೆ ಮರ್ಯಾದೆ ಕಳೆದುಕೊಳ್ಳುವೆ? ಪೋಲೀಸರ ಕೈಯಿಂದ ಗಾಯಗೊಂಡು, ಪೆಟ್ಟು ತಂದು ಜೈಲನ್ನನುಭವಿಸಿ ನೀನು ಇಲ್ಲಿಗೆ ಬಂದಿದ್ದರೆ ಅವಳು ನಿನಗೆ ಆರತಿ ಎತ್ತುತ್ತಿದ್ದಳು. ನಿನ್ನ ಕಾಲನ್ನು ತೊಳೆದು ನೀರು ಕುಡಿಯುತ್ತಿದ್ದಳು. ತಾವು ಮಜೂರಿ ಮಾಡಿಯಾಗಲಿ, ಉಪವಾಸ ವಿದ್ವಾಗಲಿ, ಹರಕು ಚಂದಿಗಳನ್ನು ತೊಟ್ಟಾಗಲಿ ಜೀವಿಸಿಕೊಂಡಿದ್ದರೂ ಇತರರಿಗೆ ಹಾನಿ ಮಾಡದೆ ಬಾಳುವ ಹೆಂಗಸರ ಜಾತಿಯವಳಾಕೆ. ನೀನು ನನ್ನ ಮಗನಾಗಿದ್ದರೆ ನಿನಗೆ ವಿಷ ಕುಡಿಸುತ್ತಿದ್ದೆ. ನನ್ನ ಮುಂದೆ ನಿಂತಿರುವ ಯೇಕೆ? ಹೋಗಬಾರದೆ? ನಾನು ನಿನಗೆ ಏನಾದರೂ ಕೊಡುವುದುಂಟೆ ?

ರಮಾನಾಥನು ತಲೆ ತಗ್ಗಿಸಿ ಎಲ್ಲವನ್ನೂ ಕೇಳಿ ಆಹತಕಂಠದಿಂದ ಹೇಳಿದನು—ಹೌದು, ತಾಯೋ, ನಾನು ಕೆಟ್ಟುದನ್ನೇನೋ ಮಾಡಿದೆ. ಇದಕ್ಕಾಗಿ ಸಾಯುವವರೆಗೂ ನಾನು ಲಜ್ಜೆಪಟ್ಟುಕೊಂಡಿರಬೇಕಾಗಿದೆ. ಆದರೆ ನೀನು ಹೇಳುವಷ್ಟು ನೀಚನು ಮಾತ್ರ ನಾನಲ್ಲ. ಪೋಲೀಸರು ನನ್ನ

ಮೇಲೆ ಮಾಡಿದ ಅತ್ಯಾಚಾರದ ಸಂಗತಿಯನ್ನು ಕೇಳಿದ್ದರೆ ನೀನು ಹೀಗೆ ಹೇಳುತ್ತಿದ್ದಿಲ್ಲ.

ಜಾಲಪಳಿಗೆ ಮಾತುಗಳ ಸ್ವರ ಕೇಳಿಸುತ್ತಿತ್ತು. ಮೆಟ್ಟಿಲ ಬಳಿ ಬಂದಳು. ರಮಾನಾಥನನ್ನು ನೋಡಿದಳು. ಆ ಕೊನೆಯ ವಾಕ್ಯವನ್ನು ಕೇಳಿದವಳೇ ಗಿಡಗನಂತೆ ಹಾರಿ ಬಂದು ಅವನ ಮುಂದೆ ನಿಂತು, ನೇತ್ರಗಳಿಂದ ವಿಷಾಕ್ತವಾದ ಬಾಣಗಳ ಮಳೆಗರೆಯುತ್ತಾ, ಹೇಳಿದಳು— ನೀವು ಗದರಿಕೆಗೆ ಬೆದರಿಕೆಗಳಿಗೊಳಗಾಗುವ ಮನುಷ್ಯರಾದರೆ ನಿಮ್ಮನ್ನು ಹೇಡಿಯೆಂದೆನ್ನುಬೇಕು. ಮನುಷ್ಯನೆಂದುಕೊಳ್ಳುವ ಯಾವ ಅಧಿಕಾರವೂ ನಿಮಗಿರುವುದಿಲ್ಲ. ಏನು ಅತ್ಯಾಚಾರವದು? ಹೇಳಿ ನಾವೂ ಕೇಳುತ್ತೇವೆ. ನಗುನಗುತ್ತಾ ತಲೆ ಕಡಿಸಿಕೊಂಡವರಿದ್ದಾರೆ, ತಮ್ಮ ಮಕ್ಕಳು ವೃತ್ಯುವಿಗೆ ತುತ್ತಾಗುವುದನ್ನು ಕಣ್ಣಾರೆ ನೋಡಿದವರಿದ್ದಾರೆ. ಆದರೆ ಸತ್ಯವನ್ನು ಬಿಟ್ಟವರಲ್ಲ. ನೀವೂ ಮನುಷ್ಯನಾದರೆ ಅವರ ಗದರಿಕೆಗೇಕೆ ಬೆದರಿದಿರಿ? ಎದೆಯನ್ನು ಹೊರಳಿಸಿ ನಿಂತು 'ಹೊಡೆಯಿರಿ ಗೋಲಿ. ಸುಳ್ಳು ಹೇಳಲಾರೆ' ನೆಂದು ಏತಕ್ಕೆ ಹೇಳಲಾರದಾದಿರಿ? ಆತ್ಮದ ರಕ್ಷಣೆ ಮಾಡಲೆಂದೇ ದೇಹದೊಳಗೆ ಆತ್ಮವನ್ನಿರಿಸಿದುದು. ಆದರೆ ಸರ್ವನಾಶವನ್ನು ಮಾಡಲೆಂದಲ್ಲ. ಇಷ್ಟು ಪಾಪ ಮಾಡಿದ್ದಕ್ಕೆ ಸಿಕ್ಕಿದ ಬಹುಮಾನವಾದರೂ ಏನು? ನಾವು ಕೇಳಬಹುದೆ?

ರಮಾನಾಥನು ಕುಗ್ಗು ದನಿಯಲ್ಲೆಂದನು— ಇದುವರೆಗೆ ಏನೂ ಇಲ್ಲ.

ಜಾಲಪ ಸರ್ಪಿಣಿಯಂತೆ ಹೊಂಕರಿಸುತ್ತಾ ಎಂದಳು— ನನಗಿದನ್ನು ಕೇಳಿ ಸ್ವತೋಷವಾಯಿತು. ನಿಮಗೇನೂ ದೊರೆಯದಿರಲೆಂದು ದೇವರನ್ನು ಪ್ರಾರ್ಥಿಸುವೆ. ಆದರೆ ನಿಮ್ಮಂತಹ ಮೇಣದ ಗೊಂಬೆಯನ್ನು ಪೋಲಿಸರು ನೋಯಿಸಲಿಕ್ಕಿಲ್ಲ. ಏನಾದರೂ ದೊಡ್ಡ ಸರ್ವತ ಸಿಕ್ಕಿತು ನಿಮಗೆ. ಸುಳ್ಳು ಸಾಕ್ಷಿ, ಸುಳ್ಳು ಮೊಕದ್ದಮೆ, ಮುಂತಾದ ಪಾಪದ ವ್ಯಾಪಾರಗಳನ್ನೇ ಬ್ರಹ್ಮನು ನಿಮ್ಮ ಹಣೆಯಲ್ಲಿ ಬರೆದಿರುವಂತೆ ಕಾಣುತ್ತದೆ. ಹೋಗಿರಿ, ಆನಂದದಿಂದ ಬದುಕಿಕೊಳ್ಳಿ. ನನಗೂ ನಿಮಗೂ ಇನ್ನು ಯಾವ ತರದ ಸಂಬಂಧವೂ ಇಲ್ಲ. ನೀವು ಸತ್ತಿರಲೆಂದೇ ನಾನು ಬಗೆಯುವೆ. ನೀವಾದರೂ ನಾನು ಸತ್ತೆನೆಂದು ಬಗೆಯಿರಿ. ಸರಿ, ನಡೆಯಿರಿ. ನಾನು ಹೆಣ್ಣು ಹೆಂಗಸು. ಆದರೆ ಯಾರಾದರೂ ನನ್ನನ್ನು ಗದರಿಸಿ ನನ್ನ ಮೇಲೆ ಕೈವಾಡಿದರೆ

ಅವರನ್ನು ಕೊಲ್ಲುವುದು ನನ್ನಿಂದಾಗದಿದ್ದರೂ, ನನ್ನನ್ನು ಕೊಂದುಕೊಳ್ಳಲು ನಾನು ಹಿಂಜರಿಯಲಿಕ್ಕಿಲ್ಲ. ನಿಮ್ಮಲ್ಲಿ ಹೆಂಗಸಿನಷ್ಟೂ ಶೌರ್ಯವಿಲ್ಲದೆ ಹೋಯಿತು.

ರಮಾನಾಥನು ಭಿಕ್ಷುಕರಂತೆ ಅಂಗಲಾಚಿ ಹೇಳಿದನು—ನಾನು ಹೇಳುವುದೊಂದನ್ನೂ ನೀನು ಕೇಳುವುದಿಲ್ಲವೆ?

‘ ಇಲ್ಲ. ’

‘ ಹಾಗಾದರೆ ನಾನು ಮುಖಕ್ಕೆ ಮಸಿ ಬಳಿದುಕೊಂಡು ಎಲ್ಲಾದರೂ ಹೊರಟುಹೋಗಲೇ ? ’

‘ ನಿಮ್ಮಿಷ್ಟ ! ’

‘ ನೀನು ನನ್ನನ್ನು ಕ್ಷಮಿಸುವುದಿಲ್ಲವೆ ? ’

‘ ಇಲ್ಲ, ಎಂದೆಂದಿಗೂ ಇಲ್ಲ. ’

ರಮಾನಾಥನು ಒಂದು ಕ್ಷಣ ಸುಮ್ಮನಿದ್ದು ಆ ಮೇಲೆ ಮುದುಕಿಯ ಹತ್ತಿರ ಹೇಳಿದನು—ತಾಯಿಯಾ, ತಂದೆ ; ಬಂದರೆ ಸ್ವಲ್ಪ ನನ್ನನ್ನು ಭಿಟ್ಟಿಯಾಗ ಬೇಕೆಂದು ಹೇಳಿರುವೆನೆಂದು ಹೇಳು.

ಜಗ್ಗೋ ಸ್ವಲ್ಪ ಕರಗಿ ಹೇಳಿದಳು—ನಾಳೆ ಇಲ್ಲೇ ಬಂದುಬಿಡು.

ರಮಾ—ಇನ್ನು ಇಲ್ಲಿಗೆ ಬರಲಾರೆನಮ್ಮಾ !

ಮೋಟರು ಹೊರಟು ಹೋದಮೇಲೆ ಜಾಲಪಳೆಂದಳು—ಈ ಮೋಟರು ತೋರಿಸಲಿಕ್ಕೆ ಬಂದಿದ್ದರೆಂದು ಕಾಣುತ್ತದೆ. ಯಾರಾದರು ನೋಡಿದರೆ ‘ ಏನು ಇವರ ಸ್ವಂತದ್ದೇ ’ ಎಂದು ಹೇಳಬೇಕು.

ಆಗ ಮುದುಕಿಯೆಂದಳು— ನೀನು ಹೀಗೆಲ್ಲ ಹೇಳಬಾರದಿತ್ತವ್ವಾ. ನಿನ್ನ ಸ್ಥಾನದಲ್ಲಿ ನಾನಿದ್ದರೆ ನನ್ನ ಬಾಯಿಂದ ಇಂತಹ ಕಠೋರ ಶಬ್ದಗಳು ಹೊರಡುತ್ತಿದ್ದಿಲ್ಲ. ಅಬ್ಬಾ ನಿನ್ನ ಸಾಹಸವೇ ! ಎಲ್ಲಿ ಅವನು ನಿನ್ನ ಮೇಲೆ ಕೈ ಎತ್ತುವನೋ ಎಂದು ನಾನು ನಡುಗುತ್ತಿದ್ದೆ.

ಅಷ್ಟರಲ್ಲಿ ದೇವೀದೀನನು ಬಂದು ಕೇಳಿದನು— ಏನು, ರಮಾ ಬಂದಿದ್ದನೆ ಇಲ್ಲಿಗೆ ? ಮೋಟರಿನಲ್ಲಿ ನೋಡಿದೆ.

ಜಗ್ಗೋ—ಹಾಂ, ಬರಲಿಕ್ಕೆ ಬಂದಿದ್ದನು. ನೀವು ಸಿಗಬೇಕಂತೆ.

ದೇವೀದೀನ—ನೋಡುತ್ತೇನೆ. ಇಲ್ಲೇ ನಾ ದ ರೂ ಮಾತುಕತೆ ಯಾಯಿತೆ ?

ಜಗ್ಗೋ ಪಶ್ಚಾತ್ತಾಪಪಡುತ್ತಾ ಎಂದಳು—ಹೂಂ, ಮಾತುಕತೆ ಏನೂ ಇಲ್ಲ. ಮೊದಲು ನಾನು ಪೂಜೆಮಾಡಿ ಸುಮ್ಮನಾಗಿದೆ. ಆ ಮೇಲೆ ಇವಳು ಹೂವಿನ ಮಾಲೆಯನ್ನು ತೊಡಿಸಿದಳು.

ಜಾಲಪ ಕೇಳಿದಳು—ಮನೆ ಸಿಕ್ಕಿತೆ?

ದೇವೀ—ಹೌದು, ಹೌದು. ಹಾರಾದಲ್ಲಿ ಮನೆ. ಮನೆ ನಂಬರು ಎಲ್ಲ ಗೊತ್ತಾಯಿತು.

ಜಾಲಪ ಹೆದರಹೆದರುತ್ತಾ ಹೇಳಿದಳು—ಈಗಲೇ ಹೋಗೋಣವೆ, ಅಥವಾ ನಾಳೆ ಹೋದರೆ ಸಾಕೆ ?

ದೇವೀ—ನೀನು ಹೇಳಿದ ಹಾಗೆ. ನಾನು ತಯಾರಿದ್ದೇನೆ.

ಜಾಲಪ—ತುಂಬಾ ಆಯಾಸವಾಗಿದೆ ನಿಮಗೆ.

ದೇವೀ—ಇಂತಹ ಕೆಲಸಗಳಲ್ಲಿ ಆಯಾಸವಿಲ್ಲ, ಮಗಳೇ.

ಎಂಟುಗಂಟಿಯ ಸಮಯ. ಬೀದಿಯಲ್ಲಿ ಸಾಲುಸಾಲಾಗಿ ಜನರು ಹೋಗುತ್ತಿದ್ದರು. ಅವರ ಉಲ್ಲಸಿತ ವದನಗಳನ್ನು ನೋಡಿ ಜಾಲಪಳಿಗೆ ಮತ್ತರವಾಯಿತು. ಈಗ ವೇಟಿಯೆಲ್ಲಾ ಬಂದಾಗುತ್ತಿದ್ದರೆ ಅವಳಿಗೆ ಆನಂದವಾಗುತ್ತಿತ್ತು. ಈ ಜನಸಾಗರದಲ್ಲಿ ಇಂತಹ ಸಣ್ಣ ಪುಟ್ಟ ಕಲ್ಲುಗಳು ಬಿದ್ದರೆ ಅದು ಅಲೆಯೆಬ್ಬಿಸಲಾರದೆಂದು ಆಕೆಗೆ ತಿಳಿದಿರಲಿಲ್ಲ.

೪೧

ರಮಾನಾಥನು ಮೋಟರಿನಲ್ಲಿ ಹೊರಟಾಗ ಅವರಿಗೆ ಏನೂ ಕಾಣುತ್ತಿದ್ದಿಲ್ಲ. ಎಲ್ಲಿಗೆ ಹೋಗುತ್ತಿರುವನೆಂಬುದರ ಪರವೇಯೇ ಅವನಿಗಿಲ್ಲ. ಎಷ್ಟೋ ಸಲ ನೋಡಿದ್ದ ರಸ್ತೆಗಳೂ ಹೊಸತೆಂಬಂತೆ ಕಾಣುತ್ತಿದ್ದುವು. ಅವನಿಗೆ ಜಾಲಪಳ ಮೇಲಾಗಲೀ, ಮುದುಕಿಯ ಮೇಲಾಗಲೀ ಕ್ರೋಧವಿದ್ದಿಲ್ಲ. ಕ್ರೋಧವಿದ್ದುದು ಅವನ ದುರ್ಬಲತೆಯ ಮೇಲೆ, ಸ್ವಾರ್ಥಲೋಲುಪತೆಯ ಮೇಲೆ, ಹೇಡಿತನದ ಮೇಲೆ. ಪೋಲೀಸರ ವಾತಾವರಣದಲ್ಲಿ ಅವನ ಔಚಿತ್ಯ ಜ್ಞಾನವು ಭ್ರಷ್ಟವಾಗಿತ್ತು. ತಾನೆಷ್ಟು ದೊಡ್ಡ ಅನಾಥನು ಮಾಡುತ್ತಿರುವನೆಂಬುದರ ಅರಿವು ಅವನಿಗಾದುದು ಜಾಲಪಳು ಆ ದಿನ ತಿಳಿಸಿದಾಗಲೇ, ಆಮೇಲೆ ಆ ಶಂಕೆ ಮನಸ್ಸಿನಲ್ಲಿ ಹುಟ್ಟಲೇ ಇಲ್ಲ. ದಿನದಿಂದ ದಿನಕ್ಕೆ

ಪೋಲಿಸರ ಬಣ್ಣವೇರಿ, ಅವನು ಸಂಪೂರ್ಣ ಪೋಲೀಸರ ಕೈಯೊಳ
ಗಾದನು. ಇಂದು ಅವನ ಮಣಿಬಚಿತ ಚಂದ್ರಹಾರವನ್ನು ಜೇಬಿನೊಳ
ಗಿರಿಸಿಕೊಂಡು ತನ್ನ ವಿಜಯವಾರ್ತೆಯನ್ನರುಹಲು ಹೋಗಿದ್ದನು. ಬಣ್ಣ-
ಬಣ್ಣದ ಗಾಳಿಗೋಪುರಗಳನ್ನು ಕಟ್ಟಿಕೊಳ್ಳುತ್ತಾ ಜಾಲಪಳ ಬಳಿಗೈದಿದ್ದನು.
ದೇವತೆಯು ವರದಾನದ ಬದಲು ಇವನು ಕೊಂಡುಹೋಗಿದ್ದ ಫಲಪುಷ್ಪಗಳ
ತಟ್ಟಿಯನ್ನೊದ್ದು, ನೈವೇದ್ಯವನ್ನು ಚೆಲ್ಲಿಬಿಟ್ಟಳು! ಏನಾದರೂ ಹೇಳುವ
ಅವಸರವೇ ಆತನಿಗೆ ದೊರೆಯಲಿಲ್ಲ. ಈಗ ಅವನಿಗೆ ತನ್ನ ಪಶುತೆಯಲ್ಲಿ
ನಿಜಕ್ಕೂ ಒಂದು ಭಯಂಕರ ದಾನವೀ ಮೂರ್ತಿಯಿದೆ ಎಂದು ಗೋಚರಿಸಿತು.
ಈಗಲೇ ಜಡ್ಡರ ಬಳಿ ಹೋಗಿ ಇದ್ದ ಸಂಗತಿಯನ್ನು ಬಿಚ್ಚಿ ಹೇಳುವೆನೆಂದು
ನಿರ್ಧರಿಸಿದನು. ಜಡ್ಡರು ತಮ್ಮ ತೀರ್ಮಾನವನ್ನು ಬದಲಿಸಲಿಕ್ಕಿಲ್ಲವೆ?
ಪೋಲೀಸರು ಮಾತ್ರ ನನ್ನನ್ನು ಹಸಿಹಸಿ ತಿಂದಾರು. ತಿನ್ನಲಿ. ಏನು
ಬೇಕಾದರೂ ಮಾಡಲಿ, ಇನ್ನು ನಾನು ದುರ್ಬಲತೆಗೆ ಆಳಾಗಿ ನಡೆಯ
ಲಾರೆನು.

ಅವನು ಮೋಟಾರನ್ನು ನಿಲ್ಲಿಸಿ ಆತ್ತಿತ್ತ ಕಣ್ಣು ಹೊರಳಿಸಿದನು.
ಎಲ್ಲಿಗೆ ಬಂದಿರುವೆನೆಂಬುದೇ ತಿಳಿಯದಾಯಿತು. ಒಬ್ಬ ಚೌಕೀದಾರನ
ಹತ್ತಿರ ಜಡ್ಡ ಸಾಹೇಬರ ಮನೆ ಎಲ್ಲಿ ಎಂದು ಕೇಳಿದನು. ಅವನು ಅದು
ಚೌರಂಗಿಯಲ್ಲೆಂದೂ, ಅಲ್ಲಿಂದ ಸುಮಾರು ಆರೇಳು ಮೈಲುಗಳಾಗಬಹು
ದೆಂದೂ ಹೇಳಿದನು. ರಮಾನಾಥನು ಮರಳಿ ಮೋಟರು ಹತ್ತಿದನು.
ಗಾಡಿ ಮೂವತ್ತು ಮೈಲಿನ ವೇಗದಿಂದ ಓಡುತ್ತಿತ್ತು. ಹತ್ತು ಮಿನಿಟಿನಲ್ಲಿ
ಚೌರಂಗಿ ಬಂತು. ಫಕ್ಕನೆ ಒಬ್ಬ ಪೋಲೀಸರವನು ಕೆಂಪು ದೀಪ ತೋರಿಸಿ
ದನು. ರಮಾನಾಥನು ಮೋಟಾರು ನಿಲ್ಲಿಸಿ ನೋಡಿದಾಗ—ಅವನೇ
ದರೋಗ!

ದರೋಗನು ಕೇಳಿದನು—ಏನು ಇನ್ನೂ ಬಂಗಲೆಗೆ ಹೋಗಿಲ್ಲವೆ?
ಮೋಟರನ್ನು ಇಷ್ಟು ವೇಗದಲ್ಲಿ ಬಿಡಬೇಡಿರಿ. ಅವನು ಹೋದನು. ಬೇಗಮ್
ಸಾಹೇಬರನ್ನು ಭೆಟ್ಟಿಯಾದಿರಾ?

ರಮಾನಾಥನಿಂದನು— ನನಗೊಂದು ಅಗತ್ಯದ ಕೆಲಸದ ಮೇಲೆ
ಎಲ್ಲೋ ಹೋಗಲಿಕ್ಕಿದೆ. ನೀವು ಮೋಟರನ್ನೊಯ್ಯಿರಿ. ನಾನು ಕಾಲಾನಡಿಗೆ
ಯಲ್ಲಿ ಬಂಗಲೆಗೆ ಬರುವೆ.

ದರೋಗನು ಮೋಟರಿನೊಳಹೊಕ್ಕು ಹೇಳಿದನು—ನನಗೂ ಬೇರೇನೂ ಕೆಲಸವಿರುವುದಿಲ್ಲ. ನಿಮಗೆ ಬೇಕಾದಲ್ಲಿ ಹೋಗಿಬರುವ.

‘ನಾನು ಈಗ ಬಂಗಲೆಗೆ ಹೋಗುತ್ತಿಲ್ಲ.’

‘ತಿಳಿಯಿತು, ತಿಳಿಯಿತು; ನನಗೇನೂ ಅಡ್ಡಿಯಿಲ್ಲ. ಆ ಬೇಗಮ್ ಸಾಹೇಬರಲ್ಲಿ..... ?

‘ಇಲ್ಲ ಸ್ವಾಮಿ ಇಲ್ಲ.’

‘ಹಾಗಾದರೆ ಬೇರೆ ಯಾವುದಾದರೂ ಕೊಳ್ಳಿ ದೊರೆತಿದೆಯೆ? ಬಂಗಲೆ ಯಲ್ಲೂ ಇವೊತ್ತು ಮನೋರಂಜನೆಗೆ ಬೇಕಾದಷ್ಟು ಸಾಮಗ್ರಿ ಇರುವುದು. ರೋರಾ ಸರ್ತನ ಮಾಡುತ್ತಾಳೆ.’

‘ನೀವು ನನ್ನನ್ನು ಪುಂಡಾಟಿಕೆಯವನೆಂದು ಮಾಡಿದಿರಾ? ಅಷ್ಟು ನೀಚನಲ್ಲ.’

‘ಸರಿ, ನನ್ನಿಂದ ತಪ್ಪಾಯಿತು ಕ್ಷಮಿಸಿ. ನೀವು ಇಷ್ಟರಲ್ಲೇ ನಿಮ್ಮನ್ನು ಅಪಾಯಕ್ಕೆ ಹೊರಗಾದವರೆಂದು ಎಣಿಸತೊಡಗಿದರೆಂದು ತೋರುವುದು. ನಿಮಗೆಷ್ಟು ಶತ್ರುಗಳಿದ್ದಾರೆಂಬ ಸಂಗತಿ ನಿಮಗೆ ಗೊತ್ತಿಲ್ಲ. ನಿಮ್ಮ ಒಳ್ಳೆಯ ದಕ್ಕೇ ಹೇಳುತ್ತಿದ್ದೇನೆ.’

‘ನೀವು ನನ್ನ ಒಳತಿನ ಕುರಿತು ಚಿಂತಿಸದಿದ್ದರೆ ಲೋಕಕ್ಕೆ ಒಳ್ಳೆಯ ದಾದೀತು. ಎಲ್ಲರೂ ಒಟ್ಟಾಗಿ ನನ್ನನ್ನು ಮಣ್ಣುಗೂಡಿಸಿದಿರಿ. ಇನ್ನೂ ನಿಮಗೆ ತೃಪ್ತಿ ಇಲ್ಲ. ನಿಮ್ಮ ಮೋಟರು ಆನಂದದಿಂದ ಒಯ್ಯಿರಿ. ಮೋಟರಿನ ಸವಾರಿ ಮತ್ತು ಬಂಗಲೆಯ ವಾಸಕ್ಕಾಗಿ ಹದಿನೈದು ಜನರನ್ನು ಬಲಿ ಕೊಡ ಬೇಕಾದೀತು. ನನಗಷ್ಟು ಧೈರ್ಯವಿಲ್ಲ.’

ಹೀಗೆ ಹೇಳುತ್ತಾ ಅವನು ಮೋಟರಿನಿಂದಿಳಿದು ವೇಗವೇಗವಾಗಿ ಕಾಲುಹಾಕುತ್ತ ಜಡ್ಡರ ಬಂಗಲೆಯ ಕಡೆಗೆ ಹೋದನು. ಅವರ ಮನೆಯ ನಂಬರಿಗಾಗಿ ತಡಕಾಡಿದನು. ಅದೂ ಸಿಕ್ಕಿತು. ಅಲ್ಲೇ ನಿಂತು ಯಾರಾದರೂ ಹೊರಗೆ ಬಂದರೆ ಅನರ ಹತ್ತಿರ ಜಡ್ಡರು ಇರುವರೇ ಇಲ್ಲವೇ ಎಂದು ಕೇಳಬೇಕೆಂದು ಮಾಡಿದನು. ಒಳಗೆ ಹೋಗಲು ಕಾಲುಗಳೇಳುತ್ತಿದ್ದಿಲ್ಲ. ಜಡ್ಡರು ‘ನೀನೇಕೆ ಸುಳ್ಳು ಸಾಕ್ಷಿ ಹೇಳಲು ಒಪ್ಪಿದಿ’ ಎಂದು ಕೇಳಿದರೆ ಏನು ಹೇಳಬೇಕೆಂದು ಯೋಚಿಸತೊಡಗಿದನು. ಕೇವಲ ಎರಡು-ಮೂರು ವರ್ಷಗಳ ಶಿಕ್ಷೆಗೆ ಹೆದರಿ ಹದಿನೈದು ಜನರ ಪ್ರಾಣವನ್ನು ತೆಗೆ

ಯಲು ಸಿದ್ಧನಾದಾಗ ನಿನ್ನ ಬುದ್ಧಿ ಎಲ್ಲಿ ಮಲಗುತ್ತೆಂದು ಕೇಳಿದರೆ ಏನು ಉತ್ತರ ಕೊಡಲಿ ಎಂದು ಯೋಚಿಸಿದನು. ಇಲ್ಲ, ಬೇಕುಬೇಕೆಂದೇ ಅವರ ಮುಂದೆ ಲಜ್ಜಿತನಾಗಬೇಕಾಗುವುದು. ಅವನು ಹಿಂದಿರುಗಿದನು. ಈ ಲಜ್ಜೆಯನ್ನಿಡಿದಿರಿಸುವ ಸಾಮರ್ಥ್ಯವು ಆತನಲ್ಲಿರಲಿಲ್ಲ. ಯಮನಿಗೆ ಅಂಜದವರೂ ಲಜ್ಜೆಯ ಮುಂದೆ ನಿಂತಿರುವುದಕ್ಕೆ ಹೆದರುತ್ತಾರೆ. ಲಜ್ಜಾರಕ್ಷಣೆಗಾಗಿಯೇ ಅಲ್ಲವೆ ದೊಡ್ಡ ದೊಡ್ಡ ರಾಜ್ಯಗಳು ಉರುಳಿ ಬಿದ್ದುದು? ರಕ್ತದ ತೊರೆಗಳು ಪ್ರವಹಿಸಿದುದು? ಪ್ರಾಣದ ಹೋಳೇ ಹಬ್ಬವನ್ನು ನಡೆಯಿಸಿದುದು? ಅದೇ ಲಜ್ಜೆ ಇಂದು ರಮಾನಾಥನು ಹೆಜ್ಜೆ ಹಿಂದಿಡುವಂತೆ ಮಾಡಿತು.

೪೨

ಅರ್ಧ ರಾತ್ರಿಯ ಹೊತ್ತಿಗೆ ಮಲಗಿದ ರಮಾನಾಥನು ಏಳುವಾಗ ಒಂಭತ್ತು ಗಂಟೆಯಾಗಿತ್ತು. ಅವನು ಕನಸಿನಲ್ಲಿ ದಿನೇಶನಿಗೆ ಗಲ್ಲಿನ ಶಿಕ್ಷೆಯಾಗುವುದನ್ನು ಕಾಣುತ್ತಿದ್ದನು. ಸಹಸಾ ಒಬ್ಬಳು ಹೆಂಗಸು ಬಂದು ಹಗ್ಗವನ್ನು ತುಂಡರಿಸಿಬಿಟ್ಟಳು. ನಾಲ್ಕು ದಿಕ್ಕುಗಳಲ್ಲೂ ಗಲಾಟೆ ಹೆಚ್ಚಿತು. ಆ ಹೆಂಗಸು ಜಾಲಪಾ. ಅವಳ ಮುಂದೆ ಹೋಗುವ ಧೈರ್ಯ ಯಾರಿಗೂ ಬರುತ್ತಿದ್ದಿಲ್ಲ. ಆಗವಳು ಒಂದೇ ಹಾರಿಕೆಗೆ ರಮಾನಾಥನ ಕಡೆಗೂ ಕತ್ತಿ ಬೀಸಿ ಬಿಟ್ಟಳು. ರಮಾನಾಥನು ಗಾಬರಿಗೊಂಡು ಎದ್ದುಕೂತನು. ಇದಿರನಲ್ಲಿ ದರೋಗ ಮತ್ತು ಇನ್ಸ್ಪೆಕ್ಟರರು ನಿಂತಿದ್ದರು. ಡಿಪ್ಪಿಯವರು ಆರಾಮ ಕುರ್ಚಿಯಲ್ಲಿ ಮಲಗಿಕೊಂಡು ಸಿಗಾರ ಎಳೆಯುತ್ತಿದ್ದರು.

ದರೋಗನೆಂದನು—ಏನು ಗಾಢನಿದ್ದೆ ಬಂದಂತಿತ್ತು. ನಿನ್ನೆ ಯಾವಾಗ ಮರಳಿದಿರಿ? ರಮಾನಾಥನು ಕುರ್ಚಿಯ ಮೇಲೆ ಕೂಡುತ್ತಾ ಹೇಳಿದನು—ನಿಮ್ಮ ಹಿಂದೆಯೇ ಬಂದಿದ್ದೆ. ಹೈಕೋರ್ಟಿನಲ್ಲಿ ಈ ಮೊಕದ್ದಮೆಯ ಅಪೀಲಿದೆಯಲ್ಲವೆ?

ಇನ್ಸ್ಪೆಕ್ಟರ್—ಅಪೀಲಿನಲ್ಲೇನಿದೆ ಮಣ್ಣು? ಆ ವಿಷಯ ನೀವು ಚಿಂತಿಸಬೇಕಾಗಿಲ್ಲ. ಆದರೆ ನಿಮ್ಮ ರಕ್ಷಣೆಯ ಸಲುವಾಗಿ ಸಹರೆಯನ್ನು ಸ್ವಲ್ಪ ಬಿಗಿ ಮಾಡದೆ ಉಪಾಯವಿಲ್ಲ. ಹೈಕೋರ್ಟಿನ ತೀರ್ಮಾನ ಮುಗಿಯುವುದೇ ತಡ, ನಿಮ್ಮ ಹುದ್ದೆ ತಯಾರಾಗಿರುತ್ತದೆ.

ಡಿಪ್ಪಿ ಎಂದರು—ಇಲ್ಲಿ ನೋಡಿ. ಕಮಿಷನರ್ ಸಾಹೇಬರು ಕೊಟ್ಟ

ಡೀ. ಓ. ಯೂ. ಪಿ. ಯ ಹೋಮ್ ಸೆಕ್ರೆಟರಿಯವರ ಹೆಸರಿನಲ್ಲಿದೆ. ನೀವು ಇದನ್ನು ತೋರಿಸಿದ ಕೂಡಲೇ, ಒಳ್ಳೆಯ ಹುದ್ದೆ ಸಿಗುವುದು.

ಇನ್ಸ್‌ಪೆಕ್ಟರ್—ಕಮಿಷನರ್ ಸಾಹೇಬರಿಗೆ ನಿಮ್ಮ ಮೇಲೆ ಬಹಳ ಋಷಿಯಾಗಿದೆ.

ರಮಾನಾಥನು ಡಿಪ್ಪಿಯವರು ಕೊಟ್ಟ ಲಕ್ಷೋಟಿಯನ್ನು ತೆರೆದುನೋಡಿ ಕೂಡಲೇ ಅದನ್ನು ಹರಿದು ಚೂರುಚೂರು ಮಾಡಿ ಹಾಕಿದನು. ಮೂವರೂ ಅವನನ್ನೇ ವಿಸ್ಮಯದಿಂದ ನೋಡಿದರು.

ದರೋಗನೆಂದನು—ಏನು ರಾತ್ರಿ ಕುಡಿದುದು ಹೆಚ್ಚಾಗಿತ್ತೆ? ನಿಮ್ಮ ಒಳ್ಳೆಯದಕ್ಕಲ್ಲ ಇದು.

ಡಿಪ್ಪಿ—ನನಗೇನೂ ಅರ್ಥವಾಗುವುದಿಲ್ಲ. ವಿಷಯವೇನು?

ರಮಾ—ನೌಕರಿ ನನಗೆ ಬೇಡವೆಂದೂ, ಈ ಡಿ. ಓ. ನನಗವಶ್ಯವಿಲ್ಲೆಂದೂ, ನಾನು ಇಂನೇ ಇಲ್ಲಿಂದ ಹೊರಟುಹೋಗುವನಿರುವೆನೆಂದೂ ಇದರ ಅರ್ಥ. ಬೇರೇನೂ ಇಲ್ಲ.

ಡಿಪ್ಪಿ—ಹೈಕೋರ್ಟಿನ ತೀರ್ಮಾನ ಮುಗಿಯದ ಮುಂಚೆ ನೀವು ಎಲ್ಲಿಗೂ ಹೋಗಲಾರಿರಿ.

ರಮಾ—ಏತಕ್ಕೆ?

ಡಿಪ್ಪಿ—ಕಮಿಷನರ ಸಾಹೇಬರ ಹುಕುಮೇ ಹಾಗೆ.

ರಮಾ—ನಾನವರ ಗುಲಾಮನಲ್ಲ.

ಇನ್ಸ್‌ಪೆಕ್ಟರ್—ರಮಾನಾಥ ಬಾಬುಗಳೇ, ಹೀಗೆ ಸಿಟ್ಟಾಗುವುದರಿಂದ ಲೇಶವಾದರೂ ಪ್ರಯೋಜನವಿಲ್ಲ. ನಿಮಗೆ ಗೊತ್ತಿಲ್ಲ. ಆಫೀಸರರ ಕೋಪವನ್ನು ಸಂಪಾದಿಸುವುದರಿಂದ ಎಂತಹ ಕಷ್ಟನಷ್ಟಗಳವೆಯೆಂಬುದನ್ನು ನೀವು ವಿಚಾರ ಮಾಡಿ ನೋಡಲಿಲ್ಲ. ಹೇಗೂ ಇನ್ನು ಹತ್ತು ದಿನಗಳಿವೆ. ಅಷ್ಟರಲ್ಲಿ ಹೈಕೋರ್ಟಿನ ತೀರ್ಮಾನವೂ ಮುಗಿಯುವುದು. ನಿಮಗೆ ಕೆಟ್ಟುದು ಮಾಡಬೇಕೆಂದು ನಮ್ಮ ಉದ್ದೇಶವಲ್ಲ. ಆದರೂ ನೀವು ನಿರ್ಬಂಧಪಡಿಸಿದರೆ ನಾವು ನಿರುಪಾಯರಾಗಬೇಕಾಗುವುದು. ಜೈಲಿನ ಯಾತನೆ ನಿಮಗೆ ಗೊತ್ತಿಲ್ಲ. ನರಕವಾದರೂ ಬೇಕು. ಅದು ಬೇಡ.

ದರೋಗ—ಪ್ರಾಯಶಃ ಇವರ ಬೇಗಮ್ ಸಾಹೇಬರ ಕಸಿವಿಸಿ ಇದು. ಅವರೆಂದರೆ ಇವರಿಗೆ ಹೆದರಿಕೆಯೆಂದು ಕಾಣುತ್ತದೆ.

ಇನ್ಸ್‌ಪೆಕ್ಟರ್ — ಅಂದರೆ, ನಿನ್ನೆ ಹಾರವನ್ನು ಕೊಡಲಿಲ್ಲವೆ? ಅಥವಾ ಕೊಟ್ಟರೂ ಕೇಳಲಿಲ್ಲವೆ? ರಮಾನಾಥನು ಹಾರವನ್ನು ತೆಗೆದು ಮೇಜಿನ ಮೇಲಿರಿಸಿದನು.

ಇನ್ಸ್‌ಪೆಕ್ಟರ್—ಸರಿ, ಅವರಿದನ್ನು ಸ್ವೀಕರಿಸಲಿಲ್ಲವೆಂದಾಯಿತು.

ಡಿಪ್ಟಿ—ಯಾರೋ 'ಪ್ರೌಡ್ ಲೇಡಿ' ಇರಬೇಕು.

ಇನ್ಸ್‌ಪೆಕ್ಟರ್— ಹಾಗಾದರೆ ಇನ್ನು ಅವರನ್ನು ಸಂತೋಷಪಡಿಸಬೇಕಾಯಿತು.

ದರೋಗ—ಬೇಕೋ ಬೇಡವೋ ಎಂಬುದು ನಮ್ಮ ಬಾಬುಗಳ ವ್ಯವಹಾರದ ಮೇಲೆ ಹೊಂದಿಕೊಂಡಿದೆ. ನಿಮ್ಮನ್ನವರು ಒತ್ತಾಯಪಡಿಸುವುದಿಲ್ಲವಾದರೆ, ಅವರಿಗೆ ಯಾಕೆ ಉಪದ್ರವ?

ಡಿಪ್ಟಿ—ಆ ಖಟಕನನ್ನೂ ವಿಚಾರಿಸಬೇಕು.

ರಮಾನಾಥನ ಮುಂದೆ ಈಗ ಹಿಂದಿನವುಗಳಿಗಿಂತ ಭೀಕರವೂ, ಜಟಿಲವೂ ಆದ ಒಂದು ಸಮಸ್ಯೆ ಬಂದು ನಿಂತಿತು. ತನ್ನೊಬ್ಬನನ್ನೇ ಆದರೆ ಕರ್ತವ್ಯದ ಪೇಟಿಯಲ್ಲಿ ಬಲಿಕೊಡಲೂ ಅವನು ಸಿದ್ಧನು; ಆದರೆ ಜಾಲಪಳನ್ನು ಸಂಕಟದಲ್ಲಿಳಿಸುವ ಕೆಲಸ ಅವನಿಂದಾಗದು. ವೋಲೀಸರ ಹಿಡಿತದಿಂದ ನಿರ್ದೋಷನಾಗಿ ಪಾರಾಗುವ ಯಾವ ಮಾರ್ಗವೂ ಅವನಿಗೆ ಕಾಣಲಿಲ್ಲ. ಆ ತೀವ್ರತೆ ತೀಕ್ಷ್ಣತೆಗಳು ಕ್ಷಣಮಾತ್ರದಲ್ಲಿ ಮಾಯವಾದವು. ವಿವಶನಾಗಿ ಎಂದನು— ಅಂತೂ ನಾನು ಏನು ಮಾಡಬೇಕೆಂದು ನಿಮ್ಮ ಮನಸ್ಸು? ಹೇಳಿರಿ.

ಇನ್ಸ್‌ಪೆಕ್ಟರ್—ಮತ್ತೇನೂ ಇಲ್ಲ. ನೀವು ಕೆಲವು ದಿನಗಳ ಮಟ್ಟಿಗೆ ನಮ್ಮ ಅತಿಥಿಗಳಾಗಿದ್ದು ಬಿಡಿ ಆಸ್ಪೆ. ತೀರ್ಮಾನ ಕೇಳಿದ ಮೇಲೆ ನಿಮ್ಮ ಇಷ್ಟ ಬಂದಲ್ಲಿಗೆ ಹೋಗಬಹುದು. ನಿಮ್ಮ ಇಷ್ಟವಿದ್ದರೆ ಒಂದು ಸರ್ಟಿಫಿಕೇಟ್ ಕೊಡುತ್ತೇವೆ. ಬೇಡವಾದರೆ ಬೇಡ. ನೀವು ಅಪೇಕ್ಷಿಸಿದ ವಸ್ತುಗಳು ನಿಮ್ಮ ಮುಂದೆ ಹಾಜರಾಗುತ್ತವೆಂದು ತಿಳಿಯಿರಿ. ನೊಕದ್ದಮೆ ಮುಗಿಯುವ ತನಕ ಮಾತ್ರ ನಿಮ್ಮನ್ನು ಬಿಡಲಾರೆವು.

ರಮಾನಾಥನು ದೀನತೆಯಿಂದ ; ಕೇಳಿದನು — ಅಡ್ಡಾಡುವುದಕ್ಕೂ ಹೋಗಬಾರದೆ ?

ಇನ್ಸ್‌ಪೆಕ್ಟರ್‌ರು ಸೂತ್ರರೂಪವಾಗಿ ಎಂದರು—ಇಲ್ಲ.

ದರೋಗನು ಆ ಸೂತ್ರವನ್ನು ವ್ಯಾಖ್ಯಾನಿಸಿ—ನಿಮಗೆ ಆ ಸ್ವಾತಂತ್ರ್ಯ

ಕೊಟ್ಟಿದ್ದೆವು. ನೀವು ಅದನ್ನು ದುರುಪಯೋಗ ಮಾಡಿಕೊಂಡಿರಿ.

ಮೂವರೂ ಹೊರಟು ಹೋದಮೇಲೆ ರಮಾನಾಥನು ಒಂದು ಸಿಗಾರ ಹಚ್ಚಿ ಪರಿಸ್ಥಿಯ ಕುರಿತು ಯೋಚಿಸತೊಡಗಿದನು.

೪೩

ಇನ್ನೂ ಒಂದು ತಿಂಗಳು ಕಳೆಯಿತು. ಮೊಕದ್ದಮೆಯು ಹೈಕೋರ್ಟ್ ನಲ್ಲಿ ವಿಚಾರಣೆಯಾಗುವ ದಿನ ನಿಶ್ಚಿತವಾಯಿತು. ರಮಾನಾಥನ ಸ್ವಭಾವದಲ್ಲಿ ಈಗ ಮರಳಿ ಹಿಂದಿನ ಭೇರುತೆ, ಸೊಗಸುತನಗಳು ಮನೆಮಾಡಿದ್ದವು. ಈಗವನು ಆಫೀಸರರು ಎಂದಂತೆ ಕೇಳುತ್ತಾನೆ. ಶರಾಬಿನ ಪ್ರಮಾಣ ಹಿಂದಿ ಗಿಂತ ಹೆಚ್ಚಾಗಿದೆ. ವಿಲಾಸತೆಗೆ ಮಾರುಹೋಗಿರುವನು. ಒಮ್ಮೊಮ್ಮೆ ಅವನ ಕೋಣೆಗೆ ಜೋಹರಳೆಂಬ ವೇಶ್ಯೆಯೊಬ್ಬಳು ಬರುತ್ತಿದ್ದಳು. ಅವನು ಅವಳ ಗಾನವನ್ನು ಬಹಳ ಪ್ರೇಮದಿಂದ ಕೇಳುತ್ತಿದ್ದನು.

ಒಂದು ದಿನ ಅವನು ಬಹಳ ಖೇದದಿಂದ ಎಂದನು—ನಿನ್ನ ಮೇಲೆ ಎಲ್ಲಿ ನನ್ನ ಪ್ರೇಮ ಬೆಳೆಯುವುದೋ ಎಂದು ನನಗೆ ಭಯವಾಗುತ್ತಿದೆ. ಅತ್ತು ಅತ್ತು ಕಾಲ ಕಳೆಯುವ ಹೊರತು ಇದರಿಂದ ಬೇರೇನು ಪರಿಣಾಮವಾದೀತು? ನೀನು ವಿಶ್ವಾಸವನ್ನು ಮುರಿಯುವುದಿಲ್ಲವೆಂದು ನಂಬುವುದು ಹೇಗೆ?

ಜೋಹರಳು ಮನಸ್ಸಿನೊಳಗೆ ಆನಂದಿಸಿ, ತನ್ನ ದೊಡ್ಡ ದೊಡ್ಡ ಚಂಚಲ ಕಣ್ಣುಗಳಿಂದ ಅವನನ್ನು ನೋಡಿ ಎಂದಳು—ಹೌದು ಸ್ವಾಮಿ, ಹೌದು. ವಿಶ್ವಾಸದ ಕತೆ ನಮಗೇನು ಗೊತ್ತು? ವೇಶ್ಯೆಯರಲ್ಲವೆ! ವಿಶ್ವಾಸಘಾತಕಿಯಾದ ವೇಶ್ಯೆಯನ್ನು ನಂಬಲಿಕ್ಕಾಗುವುದೆ?

‘ಮತ್ತೆ ಅದರಲ್ಲಿ ಸಂದೇಹವುಂಟೆ?’

‘ಇಲ್ಲ, ಸ್ವಲ್ಪವೂ ಇಲ್ಲ. ನೀವು ನಮ್ಮ ಹತ್ತಿರ ಪ್ರೇಮದಿಂದ ತುಳುವ ಕೃಪೆಯವನ್ನು ಹಿಡಕೊಂಡು ಬರುತ್ತೀರಲ್ಲವೆ? ನಾವು ಮಾತ್ರ ಅದನ್ನು ಲಕ್ಷ್ಮಿ ಮಾಡುವುದಿಲ್ಲ. ನಿಮ್ಮಲ್ಲಿ ಏನೂ ತಪ್ಪಿಲ್ಲ. ಹೀಗಲ್ಲವೆ ನಿಮ್ಮ ಆಶಯ?’

ರಮಾ—ಖಂಡಿತವಾಗಿಯೂ.

ಜೋಹರ—ಕ್ಷಮಿಸಿರಿ. ನೀವು ಗಂಡಸರ ಪಕ್ಷ ಕಟ್ಟುತ್ತಿದ್ದೀರಿ. ನೀವಲ್ಲಿಗೆ ಹೋಗುವುದು ಬರೇ ಮನೋರಂಜನೆಗಾಗಿ, ಬರೇ ಆನಂದ

ಪಡೆಯುವುದಕ್ಕಾಗಿ. ನೀವೇನು ವಿಶ್ವಾಸವನ್ನು ಹುಡುಕಿಕೊಂಡು ಹೋಗುತ್ತೀರಾ ಅಲ್ಲಿಗೆ? ನಿಮಗದು ಹೇಗೆ ಸಿದ್ಧವೆ? ನಮ್ಮಲ್ಲಿಷ್ಟು ಮಂದಿ ಗಂಡಸರ ಮೋಸದಿಂದ ನಿರಾಶರಾಗಿ ಸುಖವಿಹಿನರಾಗುತ್ತಾರೆಂಬುದನ್ನು ಲೋಕವು ತಿಳಿದ ದಿನ ಅದರ ಕಣ್ಣು ತೆರೆದಿತ್ತು. ವಿಲಾಸವ ವಸ್ತುವಿನಿಂದ ವಿಶ್ವಾಸವನ್ನು ಬಯಸುವುದೇ ತಪ್ಪು. ಗಿಡುಗನ ಗೂಡಿನಲ್ಲಿ ಮಾಂಸವನ್ನು ಹುಡುಕುವುದೇ ?

ಆ ದಿನ ಜೋಹರ ಹೋಗುವಾಗ ದರೋಗರನ್ನು ನೋಡಿ ಶುಭ ಸಮಾಚಾರವನ್ನು ತಿಳುಹಿದಳು. ಅವರಿಗೆ ಹಿಡಿಸಲಾರದಷ್ಟು ಆನಂದವಾಯಿತು. ದೇವರು ನಡೆಸಿದರೆ ಇನ್ನು ನಾಲ್ಕು ದಿನಗಳಲ್ಲಿ ಇವನಿಗೆ ಹೆಂಡತಿಯ ಹೆಸರೇ ಮರೆತುಹೋಗುವುದೆಂದು ಅವರೇನಿಸಿದರು.

ದರೋಗರೆಂದರು—ನಿನ್ನನ್ನು ಮತ್ತೆ ಏತಕ್ಕೆ ಕರೆಯಿಸಿದ್ದೆಂದು ಮಾಡಿದಿ? ಅವನ ಹೆಂಡತಿ ಇಲ್ಲಿಂದ ಹೊರಟುಹೋದರೆ ಮತ್ತೆ ಕೇಳುವುದೇ ಬೇಡ. ಸ್ವರಾಜ್ಯದವರೊಟ್ಟಿಗೆ ಸೇರಿ ಅವಳು ಹೀಗೆಲ್ಲಾ ಮಾಡುತ್ತಿರುವಳೆಂದು ನಾನೆಣಿಸುತ್ತೇನೆ.

ಜೋಹರಳ ಆಮದು ರಫ್ತು ಹೆಚ್ಚಿದಂತೆ, ರಮಾನಾಥನು ಆಫೀಸರರ ಎದುರು ತನ್ನ ಮೇಲೆ ಅವಳಿಗಿರುವ ಪ್ರೇಮದ ಬಡಾಯಿ ಕೊಚ್ಚಿಕೊಂಡು ಹಿರಿತನವನ್ನು ಪ್ರದರ್ಶಿಸುತ್ತಿದ್ದನು. ಜೋಹರಳೇಗ ಅವನಿಗೆ ಪ್ರೇಮ-ವಿಶ್ವಾಸಗಳ ಮೂರ್ತಿಯಂತೆ ತೋರುತ್ತಿದ್ದಳು. ಜಾಲಪಳಷ್ಟು ಸುಂದರಿಯಲ್ಲವಾದರೂ, ಮಾತಿನಲ್ಲಿ ಅವಳಿಗೂ ಮಿಗಿಲು, ಹಾವಭಾವದಲ್ಲಿ ಅವಳಿಗಿಂತ ಮೇಲು, ಸಮೋಹನ ಕಲೆಯಲ್ಲಿ ಅವಳಿಗಿಂತ ಎಷ್ಟೋ ನಿಪುಣೆ. ರಮಾನಾಥನ ಹೃದಯದಲ್ಲಿ ಹೊಸಹೊಸ ಮನೋರಥಗಳು ನಲಿದಾಡತೊಡಗಿದುವು.

ಒಂದು ದಿನ ಅವನು ಜೋಹರಳೊಡನೆಂದನು—ಜೋಹರಾ, ಅಗಲಿಕೆಯ ಸಮಯ ಬಹಳ ದೂರವಿಲ್ಲ. ಎರಡು-ಮೂರು ದಿನಗಳಲ್ಲಿ ನಾನಿಲ್ಲಿಂದ ಹೊರಡಬೇಕಾಗಿದೆ. ಆಮೇಲೆ ನಿನಗೆ ನನ್ನ ನೆನಪು ಹೇಗೆ ಇದ್ದೀತು?

ಜೋಹರ—ನಾನು ನಿಮ್ಮನ್ನು ಹೋಗಲಿಕ್ಕೆ ಬಿಟ್ಟರಲ್ಲವೆ? ಇಲ್ಲೇ ಒಂದು ಒಳ್ಳೆಯ ನೌಕರಿ ಮಾಡಿಕೊಂಡು ಸುಖವಾಗಿದ್ದು ಬಿಡೋಣ.

ರಮಾನಾಥನು ಅನುರಕ್ತನಾಗಿ ಎಂದನು — ಮನಃಪೂರ್ವಕವಾಗಿ ಹೇಳುತ್ತಿದ್ದೀಯಾ ಜೋಹರಾ? ನನ್ನಾಣೆ, ಮೋಸಗೊಳಿಸಬೇಡ.

ಜೋಹರಾ—ಆ ಹೆದರಿಕೆಯಿದ್ದರೆ ನಿಕಾ ಮಾಡಿಕೊಳ್ಳಿ. ಅದಾಗದಿದ್ದರೆ ವಿವಾಹವೇ ಆಗಲಿ. ಪಂಡಿತರನ್ನು ಕರೆಯಿಸಿ. ನನ್ನ ಪ್ರೇಮಕ್ಕೆ ಇನ್ನೂ ರುಜುವಾತು ಬೇಕೆ? ಇಷ್ಟು ಸಾಕೆ?

ಈ ನಿಷ್ಕಪಟ ಪ್ರೇಮದ ಪರಿಚಯವು ರಮಾನಾಥನನ್ನು ವಿಹ್ವಲನನ್ನಾಗಿ ಮಾಡಿತು. ಈ ಶಬ್ದಗಳ ಸಮ್ಮೋಹಕ ಶಕ್ತಿ ಜೋಹರಳ ಬಾಯಿಂದ ಹೊರಟುದರಿಂದ ಅದೆಷ್ಟು ಅಧಿಕವಾಗಿತ್ತು? ದೊಡ್ಡ ದೊಡ್ಡ ಶ್ರೀಮಂತರು ಬಾಯಿ ಬಾಯಿ ಬಡಿದುಕೊಳ್ಳುವ ಈ ಕಾಮಿನಿ ತನಗಾಗಿ ಇಷ್ಟು ದೊಡ್ಡ ತ್ಯಾಗಕ್ಕೆ ಸಿದ್ಧಳಾಗಿರುವಳಲ್ಲಾ? ಬೇರೆಯವರಿಗೆ ಬರಿಯ ಹೊಯಿಗೆ ದೊರೆವ ಕಣಿಯಲ್ಲಿ ಒಬ್ಬನಿಗೆ ಚಿನ್ನದ ಗಟ್ಟಿಗಳು ಸಿಕ್ಕಿದರೆ ಅವನಿಗೆ ಆನಂದ ವಾಗುವುದಿಲ್ಲವೆ? ರಮಾನಾಥನ ಹೃದಯದಲ್ಲಿ ಕೆಲವು ದಿನ ಸಂಗ್ರಾಮ ನಡೆಯಿತು. ಜಾಲಪಳ ಜತೆಯಲ್ಲಿ ಅವನ ಜೀವನವು ಎಷ್ಟು ನೀರಸವೂ, ಎಷ್ಟು ಕಠಿಣವೂ ಆಗುವುದು? ಅವಳ ಧರ್ಮ ಸತ್ಯಗಳ ದೆಸೆಯಿಂದ ಜೀವನವು ಎಂದೂ ರಮಾನಾಥನ ಆದರ್ಶವಾಗಿದ್ದಿಲ್ಲ. ಸಾಮಾನ್ಯ ಜನ ರಂತೆ ಅವನಿಗೂ ಭೋಗವಿಲಾಸಗಳ ಹಂಬಲು. ಜಾಲಪಳಿಂದ ತಿರುಗಿದ ಅವನ ವಿಲಾಸಾಸಕ್ತ ಮನಸ್ಸು ಪ್ರಬಲ ವೇಗದಿಂದ ಜೋಹರಳ ಕಡೆಗೆ ಹರಿಯಿತು. ಈಗವನಿಗೆ ವ್ರತ ಹಿಡಿದ ವೇಶ್ಯೆಯರ ಉದಾಹರಣೆಗಳು ನೆನಪಿಗೆ ಬರತೊಡಗಿದುವು. ಚಂಚಲವೃತ್ತಿಯ ಗರತಿಯರ ಉದಾಹರಣೆ ಗಳೂ ಸ್ಮರಣೆಗೆ ಬಂದುವು. ಇದೆಲ್ಲಾ ಪ್ರಪಂಚದ ಸೋಗೆಂದು ಅವನು ನಿಶ್ಚಯಿಸಿದನು. ಜನ್ಮದಿಂದ ಯಾರೂ ನಿರ್ದೋಷಿಗಳೂ ಅಲ್ಲ, ದೋಷಿಗಳೂ ಅಲ್ಲ. ಎಲ್ಲಾ ಪರಿಸ್ಥಿತಿಯನ್ನವಲಂಬಿಸಿಕೊಂಡಿರುತ್ತದೆ.

ಇದುವರೆಗೆ ರಮಾನಾಥನಿಗೆ ಅತ್ತಿತ್ತ ಅಂಡಲೆಯಲು ಸಂದರ್ಭವೇ ಸಿಕ್ಕಿದ್ದಿಲ್ಲ. ರೆಕ್ಕೆ ಹುಟ್ಟಿದೊಡನೆ ಅವನು ಬೇಡನ ಪಂಜರದೊಳಗೆ ಸಿಕ್ಕು ಬಿದ್ದನು. ಕೆಲವು ದಿನ ಪಂಜರವನ್ನು ಬಿಟ್ಟು ಹೊರಗಿದ್ದರೂ ಅವನಿಗೆ ಹಾರುವ ಸಾಹಸ ಬರಲಿಲ್ಲ. ಈಗ ಅವನ ಮುಂದೆ ನವೀನ ದೃಶ್ಯವೊಂದಿತ್ತು. ಅದು ಆ ಚಿಕ್ಕ ಸಲಾಕೆಗಳ ಪಂಜರವಲ್ಲ, ಹೂವಿನಿಂದ ನಳನಳಿಸುತ್ತಿದ್ದ ಒಂದು ಉಪವನ. ಇಲ್ಲಿಯ ಬಂಧನದಲ್ಲಿಯೇ ಸ್ವಾತಂತ್ರ್ಯದ ಆನಂದವಿದೆ ಎಂದ

ಮೇಲೆ ಅವನೇಕೆ ಈ ಉಪವನದಲ್ಲಿ ಕ್ರೀಡೆಯ ಆನಂದವನ್ನು ಅನುಭವಿಸಬಾರದು ?

ಛಲ

ರಮಾನಾಥನು ಜೋಹರಳ ಪ್ರೇಮಪಾಶದಲ್ಲಿ ಸಿಲುಕುತ್ತಾ ಹೋದ ಹಾಗೆ ಪೋಲೀಸರು ಅವನ ಕಡೆಯಿಂದ ನಿಶ್ಚಿಂತರಾಗಹತ್ತಿದರು. ಕೊನೆಗೊಂದು ದಿನ ಡಿಪ್ಪಿಯವರು ಅವನನ್ನು ಕಾರಿನಲ್ಲಿ ಕೂರಿಸಿಕೊಂಡು ಅಡ್ಡಾಡಲು ಹೋದರು. ದೇವೀದೀನನ ಮನೆ ಸಮೀಪವಾದೊಡನೆ ರಮಾನಾಥನು ತನ್ನ ಕುತ್ತಿಗೆಯನ್ನು ಸರಕ್ಕನೆ ಒಳಗೆಳೆದುಕೊಂಡು ಲಜ್ವಾಭರಿತನಾಗಿ ಕೂತುಬಿಟ್ಟನು. ಜಾಲಪಳು ಅಲ್ಲಿಯೇ ಇರುವಳೇ ಅಥವಾ ಹೊರಟು ಹೋಗಿರಬಹುದೇ ಎಂಬುದನ್ನು ತಿಳಿಯಬೇಕೆಂಬ ಉತ್ಸುಕತೆ ಬಹಳವಾಗಿದ್ದರೂ ನಾಚುಗೆ ಬಿಡಲಿಲ್ಲ. ಈ ಮೂವರ ಮೊಗ ನೋಡದಿರುವುದೇ ಉತ್ತಮ ಮಾರ್ಗವೆಂದು ಅವನೇಣಿಸಿದನು. ಇಡಿ ಕಲ್ಕತ್ತೆಯಲ್ಲಿ ಈ ಮೂವರ ಹೊರತು, ಬೇರೆ ಯಾರ ಟೀಕೆ, ತಿರಸ್ಕಾರಗಳ ಭಯವೂ ಅವನಿಗಿದ್ದಿಲ್ಲ.

ಮೋಟಾರು ಅಲ್ಲಲ್ಲಿ ಅಡ್ಡಾಡಿಕೊಂಡು ಹಾರಾ ಬ್ರಿಜ್‌ನ ಕಡೆಗೆ ಹೋಗುತ್ತಿದ್ದಾಗ ರಮಾನಾಥನಿಗೆ ಯಾರೋ ಒಬ್ಬಳು ಕೃಶಾಂಗಿಯಾದ ಹೆಂಗಸು ನೀರಿನ ಬಿಂದಿಗೆಯನ್ನು ಬಹು ಕಷ್ಟದಿಂದ ತಲೆಯ ಮೇಲಿರಿಸಿಕೊಂಡು ಸ್ನಾನಘಟ್ಟದಿಂದ ಮೇಲೆ ಬರುತ್ತಿರುವುದು ಕಂಡಿತು. ಅವಳ ನಡಿಗೆ ಜಾಲಪಳ ನಡಿಗೆಯನ್ನು ಹೋಲುತ್ತಿತ್ತು. ಜಾಲಪ ಇಲ್ಲಿ ಯಾಕೆ ಬಂದಾಳೆಂದು ಯೋಚಿಸುವಷ್ಟರಲ್ಲಿ ಕಾರು ಮುಂದೆ ಹಾರಿಬಿಟ್ಟಿತು. ರಮಾನಾಥನಿಗೆ ಈಗ ಆ ಹೆಂಗಸಿನ ಮುಖವು ಚೆನ್ನಾಗಿ ಕಾಣಿಸಿತು. ಅವಳು ಜಾಲಪಳೇ ಆಗಿದ್ದಳು. ಎಷ್ಟು ದುರ್ಬಲಳಾಗಿದ್ದಳು ! ಅನಾಥಿಯಂತೆಯೂ ಮುದುಕಿಯಂತೆಯೂ ಕಾಣುತ್ತಿದ್ದಳು. ಆ ಹಿಂದಿನ ಕಾಂತಿಯಿಲ್ಲ, ಚಂಚಲತೆಯಿಲ್ಲ, ಗರ್ವವಿಲ್ಲ. ದೇವೀದೀನನು ಇವಳನ್ನು ಮನೆಯಿಂದ ಹೊರಗೆ ಹಾಕಿರಬಹುದೆ ? ಅಥವಾ ಇವಳೇ ಅವನ ಹಂಗಿನ ಬೀಡನ್ನು ತೊರೆದು ಸ್ವತಂತ್ರಳಾಗಿ ಮನೆಗೆಲಸ ಮಾಡಲು ಸೇರಿರಬಹುದೆ ? ವಿಷಯವನ್ನು ಹೇಗೆ ಗೊತ್ತು ಮಾಡಿಕೊಳ್ಳಲಿ ?

ಮೋಟರು ಒಂದುದೂರ ಬಂದಿತ್ತು. ರಮಾನಾಥನ ಭೋಗಲಿಷ್ಟೆಯೂ

ಚಂಚಲತೆಯೂ ಮಾಯವಾಗಿದ್ದವು. ಮಲಿನವಸನೆಯೂ ದುಃಖಿನಿಯೂ ಆದ ಜಾಲಪಳ ಮೂರ್ತಿ ಅವನ ಕಣ್ಣೆದುರು ನಲಿಯುತ್ತಿತ್ತು. ಯಾರೊಡನೆನ್ನಲಿ? ಏನೆನ್ನಲಿ? ಇಲ್ಲಿ ನನ್ನವರಾರಿರುವರು? ಜಾಲಪಳ ಹೆಸರು ಕೇಳಿದರೆ ಸಾಕು, ನನಗೆ ಮತ್ತೆ ಮನೆಯಿಂದ ಹೊರಬರುವಂತಿಲ್ಲ. ಆಯ್ಯೋ! ಜಾಲಪಳ ಮುಖವಲ್ಲಿ ಎಷ್ಟು ನಿರಾಶೆಯಿತ್ತು, ಹೃದಯದ ವೇದನೆ ಎಷ್ಟು ಸ್ಪಷ್ಟವಾಗಿ ಕಾಣುತ್ತಿತ್ತು!

ಸ್ವಲ್ಪ ಹೊತ್ತಿನ ಅನಂತರ ಮೇಲಿನಡಿಯಿಂದ ಬಳಕುತ್ತಾ ನಸುನಗುತ್ತಾ ಜೋಹರ ಪ್ರವೇಶಿಸಿದಳು. ಆದರೆ ರಮಾನಾಥನ ಮನಸ್ಸು ಇಂದು ಅವಳಿಂದಲೂ ವಿಮುಖವಾಗಿ ಬಿಟ್ಟಿತ್ತು.

ಜೋಹರ ಕೇಳಿದಳು—ಏನು ಯಾರನ್ನು ನೆನಸುತ್ತಿದ್ದೀರಿ?

ಹೀಗನ್ನುತ್ತಾ ತನ್ನ ಉರುಟಾದ, ಬೆಣ್ಣೆಯಂತೆ ಕೋಮಲವಾದ ಬಾಹುಗಳನ್ನು ಅವನ ಕಂಠದ ಮೇಲೆ ಹಾಕಿ ತನ್ನ ಕಡೆಗೆ ಬರಸೆಳೆದಳು. ರಮಾನಾಥನು ಮೌನವಾಗಿ ಇನ್ನು ತನಗೆ ಇದೇ ಅಶ್ರಯವೋ ಎಂಬಂತೆ ಅವಳ ಹೃದಯದ ಮೇಲೆ ಮಸ್ತಕವನ್ನಿರಿಸಿದನು.

ಜೋಹರಳೆಂದಳು—ನಿಜವನ್ನು ಹೇಳಿರಿ. ಇಂದು ನೀವು ಇಷ್ಟು ಉದಾಸರಾಗಿರುವಿರೇಕೆ? ನನ್ನ ಮೇಲೆ ಸಿಟ್ಟಿ?

ರಮಾನಾಥನು ಆವೇಶದಿಂದ ನಡುಗುವ ಸ್ವರದಲ್ಲಿ ಹೇಳಿದನು— ಇಲ್ಲ ಜೋಹರ, ನಿನ್ನ ಮೇಲೆ ನಾನು ಸಿಟ್ಟಾಗುವೆನೆ? ನನ್ನಂತಹ ದುರ್ಭಾಗ್ಯನ ಮೇಲೆ ನೀನು ತೋರಿಸಿದ ದಯೆಗಾಗಿ ನಾನು ನಿನಗೆ ಎಂದೆಂದೂ ಕೃತಜ್ಞನಾಗಿರುವೆ. ನನ್ನ ಬಾಲ್ವಿಯ ಮುರಿದುಹೋದ ದೋಣಿ ಮುಳುಗಲು ತೊಡಗಿದ್ದಾಗ ನೀನದನ್ನು ಎತ್ತಿ ಹಿಡಿದೆ. ನನ್ನ ಜೀವನದ ಈ ಮಂಗಲಮಯ ದಿನಗಳ ಸ್ಮೃತಿಯನ್ನು ಹೃದಯದಲ್ಲಿರಿಸಿ ಪೂಜೆ ಮಾಡುತ್ತಿರುವೆ. ಆದರೆ ನಿರ್ಭಾಗ್ಯರನ್ನು ಆಪತ್ತು ತನ್ನ ಕಡೆಗೆ ಸೆಳೆಯುತ್ತಲೇ ಇರುವುದು. ಪ್ರೇಮದ ಬಂಧನವು ಕೂಡಾ ಅವರನ್ನು ಉಳಿಸಿಕೊಳ್ಳಲಾರದು. ಜಾಲಪಳನ್ನು ನಾನು ಈ ಹೊತ್ತು ಯಾವ ರೂಪದಲ್ಲಿ ಕಂಡೆನೋ, ಅದು ನನ್ನೆದೆಯನ್ನು ಈಟಿಯಿಂದ ತಿವಿದಂತೆ ನೋಯಿಸುತ್ತದೆ. ಹರಕು-ಕೊಳಕು ಬಟ್ಟೆಯನ್ನುಟ್ಟು, ಬಿಂದಿಗೆಯನ್ನು ಹೊತ್ತುಕೊಂಡು ಬರುತ್ತಿದ್ದ ಆಕೆಯನ್ನು ಕಂಡು ನನ್ನೆದೆಯು ಒಡೆದು ಚೂರುಚೂರಾಗಿದೆ. ಇಷ್ಟು ದುಃಖವು ನನ್ನ ಜೀವನದಲ್ಲಿ ಹಿಂದೆಂದೂ

ನನಗಾದುದಿಲ್ಲ. ಜೋಹರ, ಅವಳ ದಶೆ ಹೀಗೇಕಾಗಿದೆಯೆಂದು ನಾನು ಹೇಳಲಾರೆ.

ಜೋಹರ—ಆ ಮುದಿ ಖಟಕನ ಮನೆಯಲ್ಲಿದ್ದಳಲ್ಲವೆ ?

ರಮಾ—ಹೌದು, ಇದ್ದಳು. ಆದರೆ ಆ ಮನೆಯನ್ನು ತೊರೆದಳೇತ ಕೈಂಬುದು ಸಮಸ್ಯೆಯಾಗಿದೆ. ಇನ್ಸ್‌ಪೆಕ್ಟರ್ ಸಾಹೇಬರು ನನ್ನ ಹತ್ತಿರವೇ ಇದ್ದುದರಿಂದ ನನಗೆ ಅವಳೊಡನೆ ಮಾತನಾಡಲಾಗಲಿಲ್ಲ. ಜೋಹರ, ನೀನು ಏನೇ ಹೇಳು, ನಾನಂತೂ ನಿನಗೆ ನನ್ನ ಮೇಲೆ ಪ್ರೇಮವಿದೆಯೆಂದು ಬಗೆಯುತ್ತೇನೆ. ನಮ್ಮನ್ನು ಪ್ರೇಮಿಸುವವರು ನಮ್ಮ ಕಷ್ಟಗಳಲ್ಲಿ ಭಾಗಿಗಳಾಗದಿದ್ದರೆ ಅವರ ಪ್ರೇಮವು ನಿಜವೆಂದಾಗುವುದೆ ? ನನ್ನನ್ನು ಹಾದಿಗೆ ಹಚ್ಚುವುದಕ್ಕೇಂದು ನಿನ್ನನ್ನು ಕಳುಹಿದರು. ಆದರೆ ನಿನಗೆ ನನ್ನ ಮೇಲೆ ದಯೆ ಬಹಿತು. ನೆಲಕ್ಕೆ ಬಿದ್ದವನನ್ನು ಒದೆಯುವುದು ತರವಲ್ಲೆಂದು ನೀನು ಬಗೆದೆಯೆಂದು ಕಾಣುವುದು. ಯಾವುದಾದರೂ ಕಾರಣದಿಂದ ನೀನು ಇಂದು ಕೋಪಿಸಿಕೊಂಡಿ ಎನ್ನುವ. ನಾಳೆ ನನ್ನ ಕಷ್ಟವನ್ನು ನೋಡಿ ನಿನಗೆ ನೋವಾಗಲಾರದೆ ? ನಾನು ಹಸಿವೆಯಿಂದ ಸಾಯುವುದನ್ನು ನೋಡಿ ಮನುಷ್ಯರು ನಾಯಿಗೆ ತೋರಿಸುವುದಕ್ಕಿಂತ ಸ್ವಲ್ಪ ಹೆಚ್ಚು ದಯೆಯನ್ನು ನೀನು ನನಗೆ ತೋರಿಸಲಾರೆಯಾ ? ಪ್ರೇಮವು ಒಮ್ಮೆ ನಾಸಮಾಡಿದ ಸ್ಥಾನದಲ್ಲಿ ಉದಾಸೀನತೆ ವಿರಾಗಗಳು ಬೇಕಾದರೆ ಹುಟ್ಟಿಕೊಳ್ಳಲಿ, ಹಿಂಸೆಯ ಭಾವವು ಎಂದೂ ಉಂಟಾಗಲಾರದು. ಜೋಹರಾ, ನೀನು ನನಗೆ ಸ್ವಲ್ಪವೂ ಸಹಾನುಭೂತಿ ತೋರಿಸುವುದಿಲ್ಲವೆ ? ನೀನು ಮನಸ್ಸು ಮಾಡಿದರೆ ಜಾಲಪಳು ಎಲ್ಲಿರುವಳೆಂದೂ, ಯಾಕೆ ಹಾಗಿರುವಳೆಂದೂ, ನನ್ನ ಕುರಿತು ಅವಳ ಮನಸ್ಸಿನಲ್ಲಿ ಏನಿರುವುದೆಂದೂ, ಎಂದಿನತನಕ ಇಲ್ಲಿ ಇರಲಿಚ್ಛಿಸುವಳೆಂದೂ, ತಿಳಿದು ಕೊಂಡು ಬರುವುದು ಕಷ್ಟವಲ್ಲ. ನೀನು ಹೇಗಾದರೂ ಮಾಡಿ ಅವಳನ್ನು ಪ್ರಯಾಗಕ್ಕೆ ಹೋಗಲೊಪ್ಪಿಸಿದರೆ ನಾನು ನಿನ್ನ ಗುಲಾಮನಾದೇನು. ಈ ಪರಿಸ್ಥಿತಿಯಲ್ಲಿ ನಾನವಳನ್ನು ನೋಡಲಾರೆ. ಇಂದು ರಾತ್ರಿಯೇ ಇಲ್ಲಿಂದ ಓಡಿ ಹೋಗಲಿಕ್ಕೂ ಸಾಕು. ನಾನು ಶೂರನಲ್ಲ, ಅಪಾಯವನ್ನು ಕಂಡೊಡನೆ ನನ್ನ ಎದೆ ಕುಸಿಯುತ್ತದೆ. ಎಲ್ಲ ಹೌದು, ಆದರೆ ಈ ನೋವನ್ನು ಮಾತ್ರ ಸಹಿಸಿಕೊಂಡಿರಲಾರೆ.

ಜೋಹರ ವೇಶ್ಯೆಯಾಗಿದ್ದಳು. ಒಳ್ಳೆಯ-ಕೆಟ್ಟ ಎಷ್ಟೋ ಮಂದಿ

ಯನ್ನು ಅವಳು ಕಂಡಿವಳು. ಈ ಪರದೇಶಿ ಯುವಕನಿಗೂ ಆ ಅನ್ಯ ವ್ಯಕ್ತಿಗಳಿಗೂ ಒಂದು ದೊಡ್ಡ ಭೇದವಿರುವುದನ್ನು ಅವಳ ಕಣ್ಣು ಮೊದಲೇ ಗುರುತಿಸಿತ್ತು. ಮೊದಮೊದಲು ಅವಳು ಇಲ್ಲಿಗೆ ಬಂದುದು ಹಣದ ಸಲುವಾಗಿಯೇ ಆದರೂ, ನಾಲ್ಕಾರು ದಿನಗಳ ಮೇಲೆ ಅವಳ ಮನಸ್ಸು ರಮಾನಾಥನ ಕಡೆಗೆ ಆಕರ್ಷಿತವಾಗಿತ್ತು. ಪ್ರೌಢಿಯರು ಅನುರಾಗದ ಅವಹೇಳನೆಯನ್ನು ಮಾಡಲಾರರು. ರಮಾನಾಥನಲ್ಲಿ ಬೇರೆಲ್ಲ ಗುಣಗಳು ದೋಷಗಳೆಂದಿಟ್ಟುಕೊಂಡರೂ, ಅನುರಾಗವೊಂದಿತ್ತು. ತನ್ನ ಹೃದಯ ದಲ್ಲಿದ್ದುದನ್ನು ಮರೆಮಾಜದೆ ಹೇಳಿ, ಮುಚ್ಚುಮರೆಯಿಲ್ಲದೆ ವರ್ತಿಸಿದವ ನೊಬ್ಬನನ್ನು ಜೋಹರ ಕಾಣುವುದು ಇದೇ ಮೊದಲಬಾರಿ. ಅವನ ಮಾತು ಗಳನ್ನು ಕೇಳಿ ಅವಳಿಗೆ ಸ್ವಲ್ಪವೂ ಈರ್ಷೆಯಾಗಲಿಲ್ಲ; ಬದಲು ಸ್ವಾರ್ಥಮಯ ಸಹಾನುಭೂತಿಯೊಂದು ಉತ್ಪನ್ನವಾಯಿತು. ಪ್ರೇಮದ ವಿಷಯದಲ್ಲಿ ಇಷ್ಟು ಸರಳನಾದ ಈ ಯುವಕನನ್ನು ಪ್ರಸನ್ನಗೊಳಿಸಿದರೆ, ಅವನು ತನ್ನ ಜೀವನ ದಾಸನಾಗುವನು.

ಜೋಹರ--ಇಷ್ಟಕ್ಕಾಗಿ ನೀವು ದುಃಖಪಡುತ್ತಿರುವುದೇ ಪ್ರಿಯಾ ? ನಿಮ್ಮ ಸಲುವಾಗಿ ಜೋಹರಳು ಏನು ಮಾಡಲೂ ಸಿದ್ಧಳು. ನಾನು ನಾಳೆಯೇ ಜಾಲಪಳ ಪತ್ತೆ ಹಿಡಿದು ಅವಳು ಇಲ್ಲೇ ಇರಬಯಸುವುದಾದರೆ ಅದಕ್ಕೆ ತಕ್ಕ ದಾದ ಏರ್ಪಾಡನ್ನು ಮಾಡುವೆ; ಹೋಗಲಿಚ್ಛಿಸುವುದಾದರೆ ರೈಲಿನಲ್ಲಿ ಕುಳಿರಿಸಿ ಬರುವೆ.

ರಮಾನಾಥನು ದೀನತೆಯಿಂದ ಎಂದನು--ನಾನೊಂದು ಸಲ ಅವಳನ್ನು ನೋಡುವಂತಿದ್ದರೆ ಹೃದಯದಿಂದ ಒಂದು ಹೊರೆ ಇಳಿಯುತ್ತಿತ್ತು.

ಜೋಹರ ಚಿಂತಿತಳಾಗಿ ಎಂದಳು--ಪ್ರಿಯನೆ, ಅದು ಮಾತ್ರ ಸ್ವಲ್ಪ ಕಷ್ಟ. ಇಲ್ಲಿಂದ ನಿಮ್ಮನ್ನು ಬಿಡುವವರು ಯಾರು ?

ರಮಾ--ಏನಾದರೂ ಉಪಾಯ ಹೇಳು.

ಜೋಹರ--ನಾನು ಅವಳನ್ನು ಪಾರ್ಕಿನಲ್ಲಿ ಸಿಲ್ಲಿಸಿ ಬರುವೆ. ನೀವು ಡಿಪ್ಟಿ ಸಾಹೇಬರೊಡನೆ ಅಲ್ಲಿಗೆ ಹೋಗಿ ಏನಾದರೂ ನೆವದಿಂದ ಅವಳನ್ನು ಭೇಟಿಯಾಗಬೇಕು. ಹೊರತು ಬೇರೆ ಉಪಾಯವೇನೂ ನನಗೆ ಕಾಣಿ ಸುವುದಿಲ್ಲ.

ರಮಾನಾಥನು ಏನೋ ಹೇಳಬೇಕೆಂದಿದ್ದನು. ಅಷ್ಟರಲ್ಲಿ ದರೋಗನು

ಕೂಗಿದನು—ನಾನು ಒಳಗೆ ಬರಬಹುದೆ ?

ಇಬ್ಬರೂ ಸರಿಯಾಗಿ ಕೂತರು. ದರೋಗನು ಮುಗುಳ್ಳುಗುತ್ತ ಜೋಹರಳ ಮಗ್ಗುಲಲ್ಲಿ ಕೂತು ಎಂದನು—ಈ ಹೊತ್ತು ಇಲ್ಲಿ ಸದ್ದಿಲ್ಲ. ಕಾರಣವೇನು ? ಏನು ಖಜಾನೆ ಖಾಲಿಯಾಗಿದೆಯೆ ? ಜೋಹರಾ, ನಿನ್ನ ಸುಂದರ ಕೈಗಳಿಂದ ಒಂದು ಗ್ಲಾಸು ತುಂಬಿಸಿ ಕೊಡು ನೋಡುವ. ತಮಾ, ರಮಾನಾಥ, ಕೋಪಿಸಬೇಡ.

ರಮಾನಾಥನು ಕಠೋರವಾಗಿ ಎಂದನು—ದರೋಗಜೇ, ಈಗ ಬೇಡ ಚಿಡಿ. ನೀವು ಕುಡಿದು ಬಂದಂತೆ ಕಾಣುತ್ತಿದೆ.

ದರೋಗನು ಜೋಹರಳ ಕೈಹಿಡಿದು ಎಂದನು—ಒಂದು ಗ್ಲಾಸು ಸಾಕು, ಜೋಹರಾ, ಒಂದೇ ಗ್ಲಾಸು! ಇನ್ನೊಂದು ಮಾತು, ಇವತ್ತು ನೀನು ನನ್ನ ಅತಿಥ್ಯವನ್ನು ಸ್ವೀಕರಿಸಬೇಕು.

ರಮಾನಾಥನು ಕೆಂಡವಾಗಿ ಹೇಳಿದನು— ದರೋಗಜಿ, ನೀವು ಈಗ ಹೋಗುವುದೊಳ್ಳೆಯದು. ನಾನು ಇದನ್ನು ಸಹಿಸಲಾರೆ.

ದರೋಗನು ಅಮಲೇರಿದ ಕಣ್ಣುಗಳಿಂದ ಅವನನ್ನು ನೋಡಿ ಎಂದನು— ಏನು ನಿಮಗೆಂದು ಪಟ್ಟ ಬರೆದು ಕೊಟ್ಟಿದೆಯೆ ?

ರಮಾ--ಹೌದು ಹೌದು, ಪಟ್ಟಾ ಬರೆಸಿದ್ದೇನೆ.

ದರೋಗ—ಹಾಗಾದರೆ ನಿಮ್ಮ ಪಟ್ಟಾ 'ಕ್ಯಾನ್ಸಲ್' !

ರಮಾ—ಇಲ್ಲಿಂದ ಹೊರಡಿ ನೀವು.

ದರೋಗ—ಒಳ್ಳೆಯದು ! ಈಗ ಕವೈಗೂ ನೆಗಡಿಯಾಗಲು ತೊಡಗಿದೆಯೆ ! ಇರಲಿರಲಿ; ಜೋಹರಾ ಹೊರಡು. ಇವರಿಲ್ಲಿ ಒಬಾಯಿ ಬಡ ಕೊಳ್ಳುತ್ತಿರಲಿ.

ಹೀಗೆಂದು ಅವನು ಜೋಹರಳನ್ನು ಕೈಹಿಡಿದು ನಿಲ್ಲಿಸಿದನು.

ರಮಾನಾಥನು ಅವರ ಕೈಯನ್ನು ಜೋರಿನಿಂದ ಕೊಡಹಿ ಎಂದನು— ನಾನು ಹೇಳುವುದನ್ನು ಹೇಳಿಯಾಯಿತು. ಜೋಹರ ಈಗ ನಿಮ್ಮೊಡನೆ ಬರಲು ಸಾಧ್ಯವಿಲ್ಲ. ಅವಳು ಹೋದರೆ ಅವಳ ಮತ್ತು ನಿಮ್ಮ ಇಬ್ಬರ ರಕ್ತವನ್ನೂ ಕುಡಿದುಬಿಡುವೆ. ಜೋಹರ ನನ್ನವಳು, ನಾನಿರುವವರೆಗೆ ಬೇರೆ ಯಾರೂ ಅವಳ ಕಡೆ ಕಣ್ಣೆತ್ತಿ ನೋಡಲಾರರು—

ಹೀಗೆನ್ನುತ್ತಾ ಅವನು ದರೋಗ ಸಾಹೇಬರ ಕೈಯನ್ನು ಅವುಕಿ

ಹಿಡಿದು ಬಾಗಿಲಿಂದ ಹೊರಗೆ ದೂಡಿ, ಬಾಗಿಲು ಮುಚ್ಚಿ, ಅಗಳ ಹಾಕಿದನು. ದರೋಗರು ಬಾಗಿಲ ಹೊರಗಿನಿಂದ ಬೈಗಳ ಸುರಿಮುಳೆಗರೆಯ ಹತ್ತಿದರು.

ರಮಾನಾಥನೆಂದನು—ಜಗಲಿಯಿಂದ ಕೆಳಗೆ ದೊಬ್ಬಿ ಬರಲೇ ಹೇಗೆ ?

ಜೋಹರ—ಬೊಗಳುತ್ತಿರಲಿ, ತಾನಾಗಿ ಹೋಗುತ್ತಾನೆ.

ರಮಾ—ಹೋದ.

ಜೋಹರ—ಅವನನ್ನು ಹೊರಗೆ ಹಾಕಿದ್ದು ಒಳ್ಳೆಯದಾಯಿತು. ಇಲ್ಲವಾದರೆ ನನ್ನನ್ನು ಕರೆದುಕೊಂಡು ಹೋಗಿ ತೊಂದರೆ ಕೊಡುತ್ತಿದ್ದ. ಏನು ನೀವು ಅವನನ್ನು ಖಂಡಿತವಾಗಿ ಕೊಲ್ಲುತ್ತಿದ್ದಿರಾ ?

ರಮಾ—ಖಂಡಿತವಾಗಿ ಅವನ ಪ್ರಾಣ ತೆಗೆದುಬಿಡುತ್ತಿದ್ದೆ. ಆಗ ನನ್ನ ಬುದ್ಧಿ ನನ್ನ ವಶದಲ್ಲಿದ್ದಿಲ್ಲ. ಎಲ್ಲಿಂದ ನನಗೆ ಅಷ್ಟು ಶಕ್ತಿ ಬಂತೋ ದೇವರೇ ಬಲ್ಲ.

ಜೋಹರ—ನಾಳೆ ಅವನು ನನ್ನನ್ನು ಇಲ್ಲಿಗೆ ಬರಗೊಡದಿದ್ದರೆ ?

ರಮಾ—ಹಾಗೇನಾದರೂ ಮಾಡಿದರೆ ಗೋಲಿ ಹಾರಿಸದಿರುತ್ತೇನೆಯೆ ? ಅಲ್ಲಿ ನೋಡು ಪಿಸ್ತೂಲು. ನೀನೀಗ ನನ್ನವಳು ಜೋಹರಾ ! ನಾನು ನನ್ನ ಸರ್ವಸ್ವವನ್ನು ನಿನ್ನ ಚರಣಗಳಲ್ಲಿ ಸಮರ್ಪಿಸಿರುವೆ, ನಿನ್ನ ಸರ್ವಸ್ವವನ್ನು ಸಡೆದೇ ನಾನು ಸಂತುಷ್ಟನಾಗುವೆ. ನೀನು ನನ್ನವಳು, ನಾನು ನಿನ್ನವನು. ಮೂರನೆಯ ಯಾವ ಸ್ತ್ರೀ-ಪುರುಷರಿಗೂ ನಮ್ಮ ನಡುವೆ ಬರುವ ಹಕ್ಕಿಲ್ಲ. ಖಂಡಿತ ನಾನು ಸಾಯುವತನಕ ಆ ಹಕ್ಕಿಲ್ಲ.

ಜೋಹರಳ ಕಣ್ಣುಗಳು ಹೊಳೆಹೊಳೆದುವು ರಮಾನಾಥನ ಕುತ್ತಿಗೆಯ ಮೇಲೆ ತನ್ನ ತೋಳುಗಳನ್ನು ಸುತ್ತಿ ಹೇಳಿದಳು—ಪ್ರಿಯನೇ, ಅಂತಹ ಮಾತುಗಳನ್ನು ಹೇಳದಿರು.

೪೪

ಆ ದಿನವೆಲ್ಲ ರಮಾನಾಥನು ಉದ್ದೇಗದ ಹಳುವಿನಲ್ಲಿ ಅಲೆಯುತ್ತಲೇ ಇದ್ದನು. ಒಮ್ಮೆ ನಿರಾಶೆಯ ಕತ್ತಲು ಕಣಿವೆಯೂ, ಮತ್ತೊಮ್ಮೆ ಆಶೆಯ ಹಸುರೂ ಒಂದರ ಬಳಿಕೊಂದು ಅವನಿಗೆ ಗೋಚರವಾಗುವುದು. 'ಜೋಹರಾ ಜಾಲಪಳನ್ನು ನೋಡಲು ಹೋಗಿರುವಳೋ ಇಲ್ಲವೋ ? ನನಗೇನೋ ಭಾಷೆ

ಕೊಟ್ಟಿರುವಳು ಹೌದು. ಆದರೆ ನೋಸಕ್ಕಿಳಿದು ಡಿಪ್ಪಿಯವರ ಹತ್ತಿರ ನಡೆದುದನ್ನೆಲ್ಲಾ ಹೇಳಿಬಿಟ್ಟಾಳೆ? ಹಾಗೆ ಮಾಡಿದಳಾದರೆ ಜಾಲಪಳಿಗೆ ಬಂತು ಕೇಡು. ಆದರೆ ಜೋಹರಾ ಇಷ್ಟು ನೀಚಪ್ರಕೃತಿಯವಳಲ್ಲ. ಖಂಡಿತ ವಾಗಿಯೂ ಅಲ್ಲ. ಅವಳು ನನಗೆ ನೋಸ ಮಾಡಲಾರಳು. ' ಆಮೇಲೆ ಅವನಿಗೆ ತಾನು ಆಫೀಸಿನಿಂದ ಬಂದೊಡನೆ ಓಡಿಬಂದು ಜೇಬಿಗೆ ಕೈಹಾಕಿ ರೂಪಾಯಿ ಗಳನ್ನು ತೆಗೆಯುವ ಜಾಲಪಳ ನೆನಪುಂಟಾಯಿತು. ಆಗ ಅವಳು ಪ್ರೀತಿಯ ವಸ್ತುವಾಗಿದ್ದಳಾದರೆ, ಈಗ ಉಪಾಸನೆಯ ವಸ್ತು. ಜಾಲಪಾ! ನಾನು ನಿನಗೆ ತಕ್ಕವನಲ್ಲ. ನಾನು ನಿನಗೆ ಈಗಲೂ ನಮಿಸುವೆ. ನೀನು ನನ್ನನ್ನು ಹೃದಯ ದಿಂದ ಹೊರದಬ್ಬಿರುವೆಯೆಂದೂ, ವಿರಕ್ತಿಯಾಗಿರುವೆಯೆಂದೂ, ನಾನೀಗ ಮುಳುಗಿಹೋದಲ್ಲಿ ದುಃಖವೂ ದಡವನ್ನು ಸೇಗಿದರೆ ಅನಂದವೂ ನಿನಗಾಗ ದೆಂದೂ ನಾನು ಬಲ್ಲೆ. ಆದರೂ ಈಗ ನಾನೊಂದು ದೊಡ್ಡ ಸಂಕಟದಲ್ಲಿ ಬೀಳುವುದಾದರೆ ನಿನ್ನ ಕಣ್ಣುಗಳಿಂದ ನೀರು ಸೂಸದಿರದು; ನಾನೆಲ್ಲಾದರೂ ಸತ್ತುಹೋದ ಪಕ್ಷಕ್ಕೆ ನೀನು ನನ್ನ ಶವವನ್ನು ನೋಡಲು ನೀನು ಅಗತ್ಯ ವಾಗಿಯೂ ಬರುವಿ.

ತಾನು ಜಾಲಪಳ ಮಾತಿನಂತೆ ಹೇಳಿಕೆಯನ್ನು ಬದಲಿಸದಿದ್ದು ದಕ್ಕೆ ರಮಾನಾಥನಿಗೇ ತುಂಬಾ ಪಶ್ಚಾತ್ತಾಪವಾಯಿತು. ಅವಳ ಮಾತಿನಂತೆ ನಡೆಯುತ್ತಿದ್ದರೆ ಈ ಪರಿಸ್ಥಿತಿಯೊದಗುತ್ತಿತ್ತೆ? ಜಾಲಪಳು ಅವನೊಡನಿರುತ್ತಿದ್ದರೆ ಅವನು ಎಂತಹ ಕಷ್ಟಗಳನ್ನಾದರೂ ಸಹಿಸಲು ಸಮರ್ಥನಾಗುತ್ತಿದ್ದನು. ಆಕೆಯ ಶ್ರದ್ಧೆಪ್ರೇಮಗಳ ಕವಚವನ್ನು ತೊಟ್ಟು ಅಜೇಯನಾಗುತ್ತಿದ್ದನು. ಆಗ ಗಲ್ಲೇ ಆದರೂ ಅದನ್ನು ನಗುನಗುತ್ತಾ ಸಹಿಸಬಹುದಿತ್ತು.

ಜಾಲಪಳನ್ನು ಬಿಟ್ಟು ತಾನು ಬಾಳಲಾರೆನೆಂದು ಅವನಿಗೆ ಇಂದು ತಿಳಿಯಿತು. ಜೋಹರಳನ್ನು ಬಿಟ್ಟಿರುವುದಕ್ಕೂ ಸಾಧ್ಯವಿಲ್ಲ. ಇವರಿಬ್ಬರನ್ನೂ ತ್ಯಜಿಸಬೇಕೆಂದೂ ಆಗುವ ಹೋಗುವ ಮಾತಲ್ಲ. ಈ ರೀತಿಯಾಗಿ ಬಾಳುವೆ ಮಾಡಲಿಕ್ಕೆ ಜಾಲಪಳು ಒಪ್ಪಲಿಕ್ಕೂ ಇಲ್ಲ; ನನ್ನನ್ನು ಕ್ಷಮಿಸಲಿಕ್ಕೂ ಇಲ್ಲ. ಅವಳಿಗಾಗಿ ತಾನು ಇಂತಹ ಯಾತನೆಗೊಳಗಾಗಿರುವೆನೆಂದು ಹೇಳಿದರೂ ಕ್ಷಮಿಸಲೊಲ್ಲಳು. 'ನನಗಾಗಿ ನಿಮ್ಮ ಅತ್ಯವನ್ನು ಕೆಡಿಸಿಕೊಳ್ಳಿ ಹೇಳಿದೆನೆ?' ಎಂದು ಕೇಳಿದರೆ ಕಷ್ಟ.

ಆ ದಿನ ರಮಾನಾಥನಿಗೆ ಸ್ನಾನಭೋಜನಗಳ ಪರವೆಯೇ ಇರಲಿಲ್ಲ;

ಮೈಯೆಲ್ಲ ಕಣ್ಣಾಗಿ ರಸ್ತೆಯ ಕಡೆಗೆ ನೋಡುತ್ತಿದ್ದನು. ರಾತ್ರಿಯ ಘಟನೆಯಿಂದ ಕುಸಿತರಾಗಿಯೋ ಏನೋ ತಿಳಿಯದು, ದರೋಗರ ಸವಾರಿಯೂ ಇಲ್ಲ.

ರಮಾನಾಥನಿಗೆ ತನ್ನ ಪತನವನ್ನು ಎಣಿಸಿದ ಹಾಗೆ ನಾಚುಗೆ ಹೆಚ್ಚುತ್ತಿತ್ತು. ದುರ್ಬಲ ಜನರ ಸ್ವಭಾವವೇ ಹಾಗೆ. ಒಬ್ಬನೇ ಕುಳಿತಾಗ ಅವನಿಗೆ ತನ್ನ ದಶೆಯನ್ನು ಕಂಡು ದುಃಖವು ಮರುಕಳಿಸುವುದು. 'ನನ್ನ ವಿಲಾಸವೃತ್ತಿ ಇಷ್ಟು ಪ್ರಬಲವಾಗಿದೆ ಏಕೆ? ಅಧೋಗತಿಯಲ್ಲಿಯೂ ಪ್ರಸನ್ನನಾಗಿರುವುದಕ್ಕೆ ನಾನೇನು ವಿವೇಕ ಶೂನ್ಯನೇ?' ಎಂದು ಯೋಚಿಸುವನು. ಆದರೆ ಒಡನಾಟದ ಜನರು, ಶರಾಬಿನ ಸೀಸೆ, ಜೋಹರಳ ಒನವು ಒಯ್ಯಾರಗಳ ಮುಂದೆ ಅವನ ಯೋಚನೆ, ವಿವೇಕ, ಧರ್ಮಜ್ಞಾನಗಳೆಲ್ಲ ಮಾಯವಾಗುತ್ತಿದ್ದುವು.

ರಾತ್ರಿ ಗಂಟೆ ಹತ್ತಾದರೂ ಜೋಹರಳ ಸೊಲ್ಲಿಲ್ಲ. ರಮಾನಾಥನ ನಿರಾಶೆ ಬಲವಾಯಿತು. ಅಂದು ರಾತ್ರಿ ಕಣ್ಣಲ್ಲೇ ಬೆಳಗಾಯಿತು. ಅವಳ ಮನೆಗೆ ಜನ ಕಳುಹಿಯಾದರೂ ಅವಳನ್ನು ಬರ ಹೇಳಬೇಕೆಂದು ದರೋಗರ ಹತ್ತಿರ ಹೋಗಿ 'ಜೋಹರಾ ನಿನ್ನೆ ಬರಲೇ ಇಲ್ಲ. ಎಲ್ಲಿ ಕೋಪಿಸಿಕೊಂಡಿದ್ದಾಳೋ ಏನೋ? ಯಾರನ್ನಾದರೂ ಕಳಿಸಿ ವಿಚಾರಿಸುತ್ತೀರಾ?' ಎಂದು ಹೇಳಿದನು.

ದರೋಗರು ಸ್ವಲ್ಪ ಗಟ್ಟಿಯಾಗಿಯೇ ಹೇಳಿದರು—ಅವಳಿಗೆ ತಪ್ಪು ಗರ್ಜಿದ್ದರೆ ತಾನಾಗಿ ಬರುತ್ತಾಳೆ. ಯಾರನ್ನೂ ಕಳಿಸುವುದು ಬೇಡ.

ರಮಾನಾಥನಿಗೆ ದರೋಗರ ಮಾತಿನ ಕಾರಣವೇನೆಂಬುದು ತಿಳಿದಿದ್ದು ರಿಂದ ಅವನು ಮತ್ತೆ ಹಟಮಾಡಲಿಲ್ಲ.

ಒಂದು ವಾರ ಸಂದರೂ ಜೋಹರಳ ದರ್ಶನವಿಲ್ಲ. ರಮಾನಾಥನು ಇನ್ನು ಅವಳು ಬರುವ ಆಸೆಯನ್ನೇ ತೊರೆದನು. ಆಕೆ ವಿಶ್ವಾಸ ಘಾತಕಿಯೆಂಬುದು ಸ್ಪಷ್ಟವಾಯಿತು. ಅಥವಾ ಪೋಲೀಸು ಅಧಿಕಾರಿಗಳು ಅಡ್ಡ ಬಂದಿರಬಹುದೆ? ಹಾಗಿದ್ದರೆ ಪತ್ರ ಬರೆಯಲಿಕ್ಕೇನು? ನಾನು ಅವಳ ಹತ್ತಿರ ಈ ಗುಟ್ಟನ್ನು ಹೇಳಿದುದೇ ತಪ್ಪಾಯಿತು. ಆದರೆ ಜೋಹರಾ ಯಾರಿಗೆ ಮೋಸ ಮಾಡಿದರೂ ನನಗೆ ಮಾಡಲಾರಳೆಂದು ನನ್ನ ಅಂತರಾತ್ಮವು ನುಡಿಯುತ್ತಿದೆ. ಕಣ್ಣಲ್ಲಿ ನೀರು ತುಂಬಿಸಿಕೊಂಡು, ಕಂಠವು ಮೃಳಿಸುತ್ತಾ ನೋಡಿ 'ನನ್ನನ್ನು ಮರೆಯಬಾರದು' ಎಂದು ನಿಷ್ಕಪಟ ಹೃದಯದಿಂದ ಹೇಳುತ್ತಿದ್ದ ಜೋಹರಾ ಮೋಸ ಮಾಡಿಯಾಳೆ? ಅಂತಹ ಸಂಗತಿಯೇನಾದರೂ ಇಲ್ಲದಿರುತ್ತಿದ್ದರೆ, ಇದು ತನಕ ಬಂದೇಬರುತ್ತಿದ್ದಳು.

ಏಳನೆಯ ದಿನ ಎಂಟು ಗಂಟೆಯ ಹೊತ್ತು ದರೋಗರೊಡನೆ ಸಿನೆಮಾಕ್ಕೆ ಹೋಗಲೆಂದು ಉಡುಪು ಹಾಕಿಕೊಳ್ಳುತ್ತಿದ್ದಾಗ ಜೋಹರಾ ಬಂದಳು. ರಮಾನಾಥನು ಒಂದು ಸಲ ಅವಳ ಕಡೆಗೆ ನೋಡಿ ಆಮೇಲೆ ತಲೆ ಬಾಚಿ ಕೊಳ್ಳುವುದರಲ್ಲಿ ತಲ್ಲಿನನಾದನು. ಜೋಹರಳ ಮೈಯಲ್ಲಿ ಏನೂ ಆಭರಣ ವಿರಲಿಲ್ಲ. ಬರೇ ಒಂದು ಬಿಳಿವಸ್ತ್ರವನ್ನುಟ್ಟುಕೊಂಡ ಆಕೆಯ ಈ ಅಪೂರ್ವ ವೇಷವನ್ನು ಕಂಡು ಅವನಿಗೆ ಅಚ್ಚರಿ ಎನಿಸಿತಾದರೂ, ಅವನು ಮಾತಾಡಲಿಲ್ಲ.

ಅವಳು ಒಂದು ಕ್ಷಣ ಸುಮ್ಮನೆ ನಿಂತಿದ್ದು ಆಮೇಲೆಂದಳು—ಏನು, ನನ್ನ ಮೇಲೆ ಸಿಟ್ಟಿ ? ನಾನು ಇಷ್ಟು ದಿನ ಬರಲಿಲ್ಲವೆಂದೆ ?

ರಮಾನಾಥನು ರಸವಿಹೀನವಾದ ಮಾತುಗಳನ್ನೊಗೆದನು—ನೀನು ಈ ಹೊತ್ತು ಬರದಿದ್ದರೂ, ನಮ್ಮದೇನು ನಡೆಯುತ್ತಿತ್ತು ? ಏನೋ ಮಾರಾಯಿತಿ, ಇವೊತ್ತಾದರೂ ದಯಾಮಾಡಿಸಿದಿಯಲ್ಲವೋ ?

“ ಒಳ್ಳೆಯ ಆಟ ನಿಮ್ಮದು! ಕೆಲಸ ಕೊಟ್ಟುದೂ ನೀವೆ, ಕೆಲಸ ಮುಗಿಸಿ ಮರಳಿದಾಗ ಬೈಯುವುದೂ ನೀವೆ ? ಬಾಯಿ ತೆರೆದ ಕೂಡಲೆ ಆಗಿ ಹೋಗುವಷ್ಟು ಸುಲಭ ಕೆಲಸವೆಂದೆಣಿಸಿದಿರಾ ? ಹೊರಗೆ ಹೂವಿನಂತೆ ತೋರುತ್ತಿದ್ದು, ಒಳಗೆ ಕಲ್ಲಾಗುವ ಆ ದೇವಿಯ ಬಳಿ ವರದಾನ ಬೇಡಲು ಕಳಿಸಿದಿರಿ. ಅಬ್ಬಾ. ಅವಳು ಎಷ್ಟು ಕೋಮಲೆಯೋ ಅಷ್ಟೇ ದೃಢಳು ! ”

“ ಎಲ್ಲಿದ್ದಾಳೆ ? ಏನು ಮಾಡುತ್ತಿದ್ದಾಳೆ ? ”

“ ಗಲ್ಲಿನ ತಿಕ್ಷೆದೊರೆತ ಆ ದಿನೇಶನ ಮನೆಯಲ್ಲಿದ್ದಳು. ಅವನ ಮಕ್ಕಳನ್ನಾಡಿಸುವುದು, ನದಿಯಿಂದ ನೀರು ತರುವುದು, ಮನೆಗೆಲಸವನ್ನು ಮಾಡುವುದು, ದೊಡ್ಡ ದೊಡ್ಡ ಜನರ ಹತ್ತಿರ ಹೋಗಿ ಆ ಬಡಕುಟುಂಬದ ಸಲುವಾಗಿ ಚಂದಾ ಒಟ್ಟುಗೂಡಿಸುವುದು, ಇದೇ ಕೆಲಸ. ಪಾಪ ಆ ದಿನೇಶನ ಮನೆಯ ಅವಸ್ಥೆ ದೇವರಿಗೇ ಗೊತ್ತು. ಮೂರು ಮೂರು ದಿನ ಉಪವಾಸ ವ್ರತವೂ ನಡೆದಿತ್ತಂತೆ ! ಜಾಲಪಾ ಹೋದುದರಿಂದ ಅವರಿಗೆ ಹೊಸ ಜೀವ ಬಂದಂತಾಗಿದೆ. ”

“ ನೀನು ನಿಂತಿರುವುದೇಕೆ ? ಬಾ, ಕೂತುಕೊ. ಮೊದಲಿನಿಂದ ಒಂದು ಸೊಲ್ಲನ್ನಾದರೂ ಬಿಡದೆ ಹೇಳು. ನೀನು ಅವಳ ಬಳಿಗೆ ಹೇಗೆ ಹೋದಿ ? ಅವಳು ಅಲ್ಲಿರುವಳೆಂದು ಹೇಗೆ ತಿಳಿಯಿತು ? ”

“ ದೇವೀದೀನನಲ್ಲಿಗೆ ಹೋದೆ. ಅಲ್ಲಿ ಕೇಳಿಕೊಂಡು ದಿನೇಶನಲ್ಲಿಗೆ

ಹೋದೆ. ”

“ ನೀನು ಹೋಗಿ ಆಕೆಯನ್ನು ಕರೆದಿಯಾ? ನಿನ್ನನ್ನು ಕಂಡು ಆಕೆಗೆ ಆಶ್ಚರ್ಯವಾಗಲಿಲ್ಲವೆ? ಸ್ವಲ್ಪ ಸಂಕೋಚವಂತೂ ಆಗಿರಬಹುದು.”

“ ನಾನು ಈ ರೂಪದಲ್ಲಿ ಹೋಗಿದ್ದರಲ್ಲವೆ? ದೇವೀದೀನನ ಮನೆಯಿಂದ ನನ್ನ ಮನೆಗೆ ಹೋಗಿ ಬ್ರಹ್ಮಸಮಾಜದ ಸ್ತ್ರೀಯರಂತೆ ಉಡುಪು ಹಾಕಿಕೊಂಡು ಹೋದೆ. ಕಾಲೇಜಿನ ಲೇಡಿ ಟೀಚರಳಂತೆ ತೋರುತ್ತಿದ್ದೆ. ಜಾಲಪಳನ್ನು ಬಿಡಿ, ನಿಮಗಾದರೂ ಆಗ ನಾನು ಯಾರೆಂಬುದು ತಿಳಿಯುತ್ತಿದ್ದಿಲ್ಲ. ದಿನೇಶನ ತಾಯಿಯ ಹತ್ತಿರ ನಾನು ಇಲ್ಲಿ ವಿಶ್ವವಿದ್ಯಾಲಯದಲ್ಲಿ ಓದುವಳೆಂದೂ ಮನೆ ಮುಂಗೇರದಲ್ಲೆಂದೂ ಹೇಳಿದೆ. ಮಕ್ಕಳಿಗೆ ಮಿಠಾಯಿ ತೆಗೆದುಕೊಂಡು ಹೋಗಿದ್ದೆ. ಅಲ್ಲಿ ಮಾತಾಡುತ್ತಿದ್ದಾಗ ಜಾಲಪಾ ಗಂಗಾಜಲವನ್ನು ಹೊತ್ತು ಕೊಂಡು ಬಂದಳು. ದಿನೇಶನ ತಾಯಿಯ ಹತ್ತಿರ ನಾನು ಬಂಗಾಳಿಯಲ್ಲಿ ‘ಇವಳು ಕೆಲಸದ ಹೆಂಗುಸೋ?’ ಎಂದು ಕೇಳಿದೆ. ಆಗ ಅವಳು ‘ಅಲ್ಲ, ಇವಳು ಸಹ ನಿನ್ನ ಹಾಗೆಯೇ ನಮ್ಮ ಮೇಲೆ ಕನಿಕರ ಪಟ್ಟು, ನಮ್ಮ ದುಃಖದಲ್ಲಿ ಪಾಲುಗಾರ್ತಿಯಾಗಲು ಬಂದವಳೊಬ್ಬಳು. ಇವಳ ಗಂಡನಿಗೆ ಇಲ್ಲಿ ಯಾವುದೋ ಆಫೀಸಿನಲ್ಲಿ ಕೆಲಸಂತೆ. ಇವಳ ವಿಷಯ ಇದಕ್ಕಿಂತ ಹೆಚ್ಚು ನನಗೆ ತಿಳಿಯದು. ದಿನವೂ ಬೆಳಿಗ್ಗೆ ಬಂದು ಮಕ್ಕಳನ್ನೂಡಿಸುವುದಕ್ಕೆ ಹೊರಗೆ ಕರೆದುಕೊಂಡು ಹೋಗುತ್ತಾಳೆ. ನನ್ನನ್ನು ಬಿಡದೆ ತಾನೇ ಗಂಗಾಜಲವನ್ನು ಹೊತ್ತು ತರುತ್ತಾಳೆ. ಇವಳು ಬಂದು ನಮಗೆ ಜೀವದಾನವಿತ್ತಳು. ಹಿಂದಿಲ್ಲ ಮುಂದಿಲ್ಲ ಎಂದಿದ್ದ ನಮಗೆ ಈ ಮಾತಾಯಿ ಬಂದಂದಿನಿಂದ ಯಾವ ತರದ ಕಷ್ಟವೂ ತಿಳಿಯುವುದಿಲ್ಲ. ಇಂತಹ ವರದಾನ ಸಿಗಬೇಕಾದರೆ ನಾವೇನೋ ಪೂರ್ವಪುಣ್ಯವಾಡಿದ್ದಿರಬೇಕು. ”

ಆ ಮನೆಯ ಮುಂದೆಯೇ ಒಂದು ಚಿಕ್ಕ ಪಾರ್ಕಿಂಗ್. ಜಾಲಪಾ ಮಕ್ಕಳನ್ನು ಕೂಡಿಕೊಂಡು ಅಲ್ಲಿಗೆ ಹೊರಟಾಗ ನಾನು ಅವಳ ಬೆನ್ನುಹತ್ತಿದೆ. ಮಕ್ಕಳು ಆಟವಾಡುತ್ತಿದ್ದಾಗ, ನಾವು ಮಾತುಕತೆಗೆ ತೊಡಗಿದೆವು.

ಇಲ್ಲಿ ರಮಾನಾಥನು ಉತ್ಸುಕತೆಯಿಂದ ಕೇಳಿದನು—ನೀನು ಮಾತಿಗೆ ಆರಂಭಿಸಿದುದು ಹೇಗೆ ?

ಜೋಹರಾ—ಆದನ್ನೇ ಹೇಳುತ್ತಿರುವೆನಲ್ಲಾ ! ಜಾಲಪಾದೇವಿಯವರೇ, ನೀವು ಎಲ್ಲಿರುತ್ತೀರಿ ? ಈ ಮನೆಯ ಹೆಂಗಸರಿಬ್ಬರ ಬಾಯಿಯಿಂದಲೂ ನಿಮ್ಮ

ಪ್ರಶಂಸೆಯನ್ನು ಕೇಳಿ ನಿಮ್ಮ ಮೇಲೆ ಮುಗ್ಧಳಾಗಿದ್ದೇನೆ.' ಎಂದು ಹೇಳಿದೆ.

ರಮಾ—ನೀನು ಹೇಳಿದ ಶಬ್ದಗಳು ಇವೇ ಏನು ?

ಜೋಹರಾ—ಸ್ವಲ್ಪ ವಿನೋದ ಮಾಡುವ ಎಂದು ಕಂಡಿತು. ಅವಳು ನನ್ನನ್ನು ಆಶ್ಚರ್ಯದಿಂದ ನೋಡಿ 'ನಿನ್ನನ್ನು ನೋಡುವಾಗ ನೀನು ಬಂಗಾಳಿ ಸ್ತ್ರೀಯಂತೆ ಕಾಣುವುದಿಲ್ಲವಲ್ಲಾ?' ಎಂದು ಹೇಳಿದಳು. ಆಗ ನಾನು ಮಾತನ್ನು ತಿರುಗಿಸಿ 'ನಿಮ್ಮನ್ನು ಯಾವಾಗಲೂ ಕಾಣುತ್ತಿರಬೇಕೆಂದು ಮನಸ್ಸು ಆಶಿಸುತ್ತಿದೆ. ನೀವಿರುವುದೆಲ್ಲಿ? ನಿಮ್ಮ ಹತ್ತಿರ ಒಂದೆರಡು ತಾಸು ಕುಳಿತಾದರೂ ಮನುಷ್ಯತ್ವವೇನೆಂಬುದನ್ನು ಕಲಿಯುವೆ.'

ಜಾಲಪಳು ನಾಚಿಕೊಂಡು ಹೇಳಿದಳು—ನೀನಂತೂ ನನ್ನ ಹೊಗಳಿಕೆಗೇ ಇಲ್ಲಿ ಬಂದಿರುವಂತೆ ಕಾಣುತ್ತಿದೆ. ಕಾಲೇಜಿನಲ್ಲಿ ಓದುವ ನೀನೆಲ್ಲಿ, ಹಳ್ಳಿಯ ಹೆಂಗುಸಾದ ನಾನೆಲ್ಲಿ? ನಿನ್ನ ಸಹವಾಸದಿಂದ ನಾನೇ ಮನುಷ್ಯತ್ವವನ್ನು ಕಲಿಯಬೇಕಾದೀತು. ಮನಸ್ಸು ತೋರಿದಾಗ ಇಲ್ಲಿಗೇ ಬಾ. ಇದೇ ನನ್ನ ಮನೆಯೆಂದು ತಿಳಿ.

ನಾನೆಂದೆ 'ನಿಮ್ಮ ಪತಿದೇವರು ನಿಮಗೆ ಇಷ್ಟೊಂದು ಸ್ವಾತಂತ್ರ್ಯವನ್ನು ಕೊಟ್ಟಿರುವುದನ್ನು ನೋಡುವಾಗ ಅವರು ತುಂಬಾ ವಿಚಾರವಂತರಿರಬೇಕು. ಯಾವ ಆಫೀಸಿನಲ್ಲಿ ಕೆಲಸ?'

ಜಾಲಪಾ ತನ್ನ ಉಂಗುರಗಳನ್ನು ನೋಡುತ್ತಾ 'ಪೋಲೀಸು ಕೆಲಸಕ್ಕೆ ಉಮೇದವಾರರಾಗಿದ್ದಾರೆ.' ಎಂದಳು.

ನಾನು ಅಚ್ಚರಿಗೊಂಡು ಕೇಳಿದೆ—ಪೋಲೀಸಿಗೆ ಸೇರಿದವರಾಗಿ ನಿಮಗೆ ಇಷ್ಟು ಸ್ವಾತಂತ್ರ್ಯ ಕೊಟ್ಟಿದ್ದಾರೆಯೇ?

ಜಾಲಪಳು ಈ ಪ್ರಶ್ನೆಗೆ ಸಿದ್ಧರಾಗಿಲ್ಲವೆಂದು ತೋರಿತು. ಸ್ವಲ್ಪ ಗಲಿಬಿಲಿಯಿಂದ ಹೇಳಿದಳು—ಅವರು ನನಗೆ ಏನೂ ಹೇಳುವುದಿಲ್ಲ.....ನಾನು ಅವರ ಹತ್ತಿರ ಇಲ್ಲಿಗೆ ಬರುತ್ತೇನೆಂದು ಹೇಳುವುದಿಲ್ಲ.....ಅವರು ಮನೆಗೆ ಬರುವುದೇ ಕಡಮೆ. ಹೆಚ್ಚಾಗಿ ಪೋಲೀಸಿನವರ ಸಂಗಡವೇ ಇರುತ್ತಾರೆ.

ಹೀಗೆ ಅವಳು ಒಂದೇ ಸಲಕ್ಕೆ ಮೂರು ಉತ್ತರವನ್ನು ಕೊಟ್ಟರೂ, ತಾನು ಕೊಟ್ಟ ಯಾವ ಉತ್ತರವೂ ಕೇಳುವವರಿಗೆ ಸರಿತೋಚಿತೆಂದು ಅವಳಿಗೆ ವಿಶ್ವಾಸವಾಗಲಿಲ್ಲ. ಸ್ವಲ್ಪ ಲಜ್ಜಿತಳಾದಂತೆ ಬೇರೆ ಕಡೆ ನೋಡತೊಡಗಿದಳು.

ನಾನು ಕೇಳಿದೆ—ನೀವು ನಿಮ್ಮ ಸ್ವಾಮಿಯ ಹತ್ತಿರ ಹೇಳಿ ಹೇಗಾದರೂ

ನನಗೆ ಈ ಕೈದಿಗಳ ವಿರುದ್ಧ ಸಾಕ್ಷಿ ಹೇಳಿದ ಸಾಕ್ಷಿಗಾರನನ್ನೊಮ್ಮೆ ತೋರಿಸಿ ಕೊಡುವಿರಾ ?

ರಮಾನಾಥನ ಎದೆ 'ಧಕ್ ಧಕ್' ಎನ್ನುತೊಡಗಿತು.

ಜೋಹರ ಎಂದಳು—ನಾನು ಹಾಗೆ ಹೇಳಿದ ಕೂಡಲೆ ಅವಳು ನನ್ನನ್ನು ಚುಚ್ಚುವ ಕಣ್ಣಿನಿಂದ ನೋಡಿ ನೀನು ಅವರನ್ನು ಕಂಡು ಏನು ಮಾಡಬಲ್ಲೆ ? ಎಂದು ಕೇಳಿದಳು.

ನಾನೆಂದೆ—ನೀವು ನಾನು ಹೇಳಿದ: ಹಾಗೆ ಹೇಳುವಿರೋ ಇಲ್ಲವೋ? ಅವನ ಹತ್ತಿರ ಬೇರೇನೂ ಕೇಳುವುದಿಲ್ಲ; ಇಷ್ಟು ಮಂದಿ ನಿರ್ದೋಷಿಗಳನ್ನು ಸಿಕ್ಕಿಸಿ ಹಾಕಿ ನಿಮಗೇನು ಅಂತಹ ಪರ್ವತ ದೊರೆಯಿತೆಂದು ಕೇಳುವೆ.

ಜಾಲಪಳ ಮುಖವು ಗಂಭೀರವಾಯಿತು. ಅವಳೆಂದಳು; ನನ್ನ ಸ್ವಂತ ಲಾಭಕ್ಕಾಗಿ ಹೀಗೆ ಮಾಡಿದನೆಂದು ಹೇಳಿಯಾರು. ಲಾಭವನ್ನು ಬಿಟ್ಟು ಯಾರಿದ್ದಾರೆ? ಅಲ್ಲದೆ ನೀವು ನನ್ನನ್ನೇ ಏಕೆ ವಿಚಾರಿಸುವುದು? ನೂರಾರು ಮಂದಿ ಪ್ರೋಲೀಸರಲ್ಲವೆ? ಅವರನ್ನು ಕೇಳಿ ಎಂದು ಹೇಳಿಯಾರು. ಹೀಗೆ ಹೇಳಿದರೆ ನೀನು ಕೇಳಿಯೂ ಏನು ಪ್ರಯೋಜನವಾದಂತಾಯಿತು ?

ನಾನೆಂದೆ—ಅದಿರಲಿ, ನಿಮ್ಮ ಪತಿ ದೇವರೇ ಹಾಗೆ ಸಾಕ್ಷಿ ಹೇಳಿದರೆಂದು ಮಾಡಿ. ಆಗ ನೀವೇನು ಮಾಡುತ್ತಿದ್ದಿರಿ ?

ಜಾಲಪಾ—ಈ ಪ್ರಶ್ನೆಗೆ ಉತ್ತರವನ್ನು ನಿನ್ನ ಹೃದಯದಲ್ಲಿಯೇ ಅರಸ ಬಾರದೆ ? ನನಗೇಕೆ ಕೇಳುತ್ತೀಯೆ ?

ನಾನು ಹೇಳಿದೆ—ನಾನಾಗುತ್ತಿದ್ದರೆ ಅವರ ಮುಖವಲೋಕವನ್ನೇ ಮಾಡುತ್ತಿದ್ದಿಲ್ಲ.

ಜಾಲಪಳು ಗಂಭೀರ ಆಲೋಚನೆಯ ಭಾವದಿಂದ ಹೇಳಿದಳು— ಬಹುಶಃ ನಾನು ನಿನ್ನ ಹಾಗೆಯೇ ಯೋಚಿಸುತ್ತಿದ್ದೆ....ಅಥವಾ ಯೋಚಿಸುತ್ತಿರಲಿಲ್ಲ.....ಯಾವುದನ್ನೂ ಖಂಡಿತವಾಗಿ ಹೇಳಲಾರೆ. ಪ್ರೋಲೀಸು ಆಫೀಸರುಗಳ ಮನೆಯಲ್ಲಿ ಹೆಗ್ಗುಸರಿರುವುದಿಲ್ಲವೆ ? ಅವರು ತಮ್ಮ ಗಂಡಂದಿರನ್ನು ಎಚ್ಚರಿಸುವುದಿಲ್ಲವೇಕೆ ? ಅದು ಹೇಗೆ ಅವರ ಹೃದಯವು ಅವರ ಗಂಡಂದಿರ ಹೃದಯದಂತಾಗಿರುವುದೋ, ಅಂತೆಯೇ ತನ್ನ ಹೃದಯವು ಮಾರ್ಪಡುತ್ತಿದ್ದರೆ.....

ಅಷ್ಟರಲ್ಲಿ ಕತ್ತಲಾಯಿತು ! ಜಾಲಪಾವೇವಿಯೆಂದಳು—ಇನ್ನು ತಡ

ವಾಯಿತು. ಮಕ್ಕಳೂ ಇದ್ದಾವೆ. ಸಾಧ್ಯವಿದ್ದರೆ ನಾಳೆ ಬಾ. ನಿನ್ನ ಹತ್ತಿರ ಮಾತಾಡುವುದೆಂದರೆ ನನಗೆ ಬಹಳ ಆನಂದ.

ನಾನು ಹೊರಡುವಾಗ ಮತ್ತೆ ನನ್ನನ್ನು ಕರೆದು—ಅಯ್ಯೋ. ನಿಮ್ಮ ಹೆಸರು ಕೇಳಲೇ ಇಲ್ಲ. ನಿಮಗೆ ಅವಸರವಿಲ್ಲವಾದರೆ ಇನ್ನೂ ಸ್ವಲ್ಪಹೊತ್ತು ಮಾತಾಡುವ.

ನನಗೆ ಬೇಕಾಗಿದ್ದುದೂ ಇದೇ—ನನ್ನ ಹೆಸರು ಜೋಹರಾ.

ರಮಾನಾಥ—ಆಂ. ನಿಜಕ್ಕೂ ಹೀಗೆಯೇ ಹೇಳಿದಿಯಾ ?

ಜೋಹರ—ಮತ್ತೆ, ಹೇಳದೆ ಏನು ? ಜಾಲಪಳಿಗೆ ವೊದಲು ಸ್ವಲ್ಪ ಆಶ್ಚರ್ಯವಾಯಿತು. ಆಮೇಲೆ ಬಂಗಾಳಿ ಮುಸಲ್ಮಾನಳರಬಹುದೆಂದು ಯೋಚಿಸಿದಳೆಂದು ತೋರುವುದು. ನಾವಿಬ್ಬರೂ ದಿನೇಶನ ಮನೆಗೆ ಮರಳಿ ಬಂದೆವು. ಮನೆಯೊಳಗೆ ಬಂದಾಗ, ನೀರು, ಮಂಚ, ಚಾಪೆಗಳು—ಎಲ್ಲ ಒಂದೊಂದು ಕಡೆ ಅಸ್ತವ್ಯಸ್ತವಾಗಿ ಬಿದ್ದಿದ್ದುವು. ದುರ್ವಾಸನೆಯಿಂದ ಮೂಗು ಕಳಚಿಬಿದ್ದ ಹಾಗಾಗುತ್ತಿತ್ತು. ದಿನೇಶನ ಪತ್ನಿ ಪಾತ್ರೆ ತಿಕ್ಕುತ್ತಿದ್ದಳು. ಜಾಲಪಳು ಅವಳನ್ನೆಬ್ಬಿಸಿ ಮಕ್ಕಳಿಗೆ ಊಟ ಮಾಡಿಸುವ ಹಾಗೆ ಹೇಳಿ ತಾನು ಸ್ವತಃ ಆ ಕೆಲಸಕ್ಕೆ ಕೂತಳು. ಅವಳ ಆ ಸೇವಾತತ್ಪರತೆಯನ್ನು ಕಂಡು ನನಗೂ ಸುಮ್ಮನಿರಲಾಗಲಿಲ್ಲ. ಅವಳು ತಿಕ್ಕಿಟ್ಟ ಪಾತ್ರೆಗಳನ್ನು ನಾನು ತೊಳೆಯ ತೊಡಗಿದೆ. ಆಗ ಜಾಲಪಳು ನೀರಿನ ಹೆಂಡೆಯನ್ನು ದೂರ ಸರಿಸಿ 'ನಿನಗೆ ಯಾಕೆ ಈ ಕೆಲಸ? ಹೋಗಿಲ್ಲೆಂದ. ನಿನಗೆ ನೀರು ಕೊಡುವುದಿಲ್ಲ. ನನ್ನಾಣೆ, ಇಲ್ಲದೆಂದು ಹೋಗು. ಇಂಥ ಕೆಲಸ ನೀನು ಜೀವಮಾನವಿಡೀ ಮಾಡಿರಲಿ ಕ್ಕೆಲ್ಲ.' ನಾನೆಂದೆ 'ನೀನು ಕೂಡಾ ಮಾಡಿದವಳಲ್ಲ.' ಆಗ ಜಾಲಪಾ ಎಂದಳು—ನನ್ನ ವಿಷಯ ಬೇರೆ. ನಾನು ಕೇಳಿದೆ, 'ಅದೇನು? ಹೇಳು ನೋಡುವಾ. ಮುಸುರೆ ತಿಕ್ಕುವುದಕ್ಕೆ ಕೆಲಸದವಳನ್ನು ಮಾಡಿಕೊಳ್ಳಬಾರದೆ?'

ಜಾಲಪಾ—ಅವಳಿಗೆ ಏಳೆಂಟು ರೂಪಾಯಿ ಕೊಡುವುದಕ್ಕೆ ಎಲ್ಲಿ ಹೋಗುವುದು ?

ನಾನು—ನಾನು ಕೊಡುತ್ತೇನೆ.

ನಿಜವಾದ ಪ್ರೇಮದ ಜತೆಗೆ ನಿಜವಾದ ಉಲ್ಲಾಸವೂ ಆಶೀರ್ವಾದವೂ ತುಂಬಿದ ದೃಷ್ಟಿಯಿಂದ ಜಾಲಪಳು ನನ್ನನ್ನು ನೋಡಿದಳು. ಆ ದೃಷ್ಟಿ! ಅದೆಷ್ಟು ಪವಿತ್ರವಾಗಿತ್ತು! ಅವಳ ಈ ನಿಸ್ವಾರ್ಥಸೇವೆಯ ಇದಿರು ನನ್ನ ಜೀವ

ನವು ಎಷ್ಟು ನಿಶ್ಚಯವೆಂದೂ, ತಿರಸ್ಕಾರಾರ್ಹವೆಂದೂ ಅಲ್ಲಿ ನನಗೆ ತಿಳಿಯಿತು. ಪಾತ್ರೆಯನ್ನು ತೊಳೆಯುವುದರಲ್ಲಿ ನನಗುಂಟಾದ ಆನಂದವನ್ನು ಬಣ್ಣಿಸಲಾರೆ.

ಜಾಲಪಾ ಪಾತ್ರೆಯ ತೊಳೆದು ಮುಗಿಸಿ ಮುದುಕಿಯು ಕಾಲೊತ್ತುವುದಕ್ಕೆ ಹಿಡಿದಳು. ಅದನ್ನೂ ಮುಗಿಸಿ ಸುಮಾರು ಒಂಬತ್ತು ಗಂಟೆಯ ಮೇಲೆ ನಾವು ಅಲ್ಲಿಂದ ಹೊರಟೆವು. ದಾರಿಯಲ್ಲಿ ನಾನು ಹೇಳಿದೆ—ಜಾಲಪಾದೇವಿಯವರೇ, ನೀವು ನಿಜವಾಗಿಯೂ ದೇವಿಯೇ ಸರಿ.

ಜಾಲಪಾ—ಜೋಹರಾ, ಹಾಗೆನ್ನಬೇಡ. ನಾನು ಮಾಡುತ್ತಿರುವುದು ಸೇವೆಯಲ್ಲ, ನನ್ನ ಪಾಪಗಳ ಪ್ರಾಯಶ್ಚಿತ್ತ. ನನ್ನಂತಹ ಅಭಾಗಿನಿ ಈ ಪ್ರಪಂಚದಲ್ಲಿ ಇನ್ನಾರೂ ಇರಲಿಕ್ಕಿಲ್ಲ.

ನಾನೆಂದೆ—ನೀವು ಹೇಳಿದ್ದು ಯಾವುದೂ ನನಗೆ ಅರ್ಥವಾಗಲಿಲ್ಲ.

ಜಾಲಪಾ—ಎಂದಾದರೊಂದು ದಿನ ಅರ್ಥವಾಗುವುದು. ತಂಗಿ, ನನ್ನ ಪ್ರಾಯಶ್ಚಿತ್ತವು ಈ ಜನ್ಮದಲ್ಲಿ ಪೂರ್ಣವಾಗುವಂತಿಲ್ಲ.

ನಾನು—ನನಗೊಂದೂ ಅರ್ಥವಾಗುವುದಿಲ್ಲ. ಎಲ್ಲವನ್ನೂ ನನಗೆ ತಿಳಿಸದ ತನಕ ನಾನು ನಿನ್ನ ಬೆನ್ನು ಬಿಡುವ ಹಾಗೆಯೂ ಇಲ್ಲ.

ಜಾಲಪಾ—ನಮ್ಮ ಹೃದಯದ ಭಾರವನ್ನು ಇನ್ನೊಬ್ಬರ ಮೇಲೆ ಹೇರುವುದಕ್ಕಿಂತ, ಸ್ವತಃ ಆಡಗಿಸಿಟ್ಟುಕೊಳ್ಳುವುದು ಎಷ್ಟೋ ಸುಲಭ.

ನಾನು ಆತ್ಮಕಂಠದಿಂದ ಹೇಳಿದೆ—ಹಾಂ, ಹಾಂ. ಮೊದಲ ಭೆಟ್ಟಿಯಲ್ಲಿ ನಿಮಗೆ ನನ್ನ ಮೇಲೆ ವಿಶ್ವಾಸಬಾರದಿದ್ದರೂ, ಒಂದಿಲ್ಲ ಒಂದು ದಿನ ನೀವಾಗಿ ನಿಮ್ಮ ಸಮಾಚಾರ ಹೇಳಿರುವುದಿಲ್ಲ.

ಸ್ವಲ್ಪದೂರ ನಾವಿಬ್ಬರೂ ಮಾನವಾಗಿ ನಡೆದಿವು. ಜಾಲಪಳು ಒಮ್ಮಿಂದೊಮ್ಮೆಗೆ ನಡುಗುವ ದನಿಯಲ್ಲಿ 'ಜೋಹರಾ, ನಾನು ಯಾರೆಂಬುದು ನಿನಗಿಗ ತಿಳಿದುದೇ ಆದರೆ ನೀನು ನನ್ನ ಮೇಲೆ ತಿರಸ್ಕಾರದಿಂದ ಮೊಗದಿರುವಿ, ನನ್ನ ನೆರಳನ್ನು ಬಿಟ್ಟು ದೂರ ಓಡಿ ಹೋಗದಿರಲಾರೆ.'

ಅನಳಾಡಿದ ಈ ಸುಡಿಯಲ್ಲಿ ಎಂತಹ ಮಾಟವಿತ್ತೋ ನನಗರಿಯದು, ಒಮ್ಮೆಗೆ ನನ್ನ ರೋಮಗಳೆಲ್ಲ ನೆಟ್ಟಗಾದವು. ಕಣ್ಣಿನಲ್ಲಿ ನೀರು ಉಕ್ಕಿಬಂತು. ನನ್ನ ಭದ್ರವೇಷವನ್ನೆಲ್ಲಾ ಅಲ್ಲಿಯೇ ಬಹಿರಂಗಪಡಿಸಿ ಬಿಡಬೇಕೆಂದೂ ಮನಸ್ಸಾಯಿತು. ಆದರೆ ಹೇಗೆ ಹೇಗೆಯೂ ಸಾವರಿಸಿಕೊಂಡೆ. ಮಾತಿಗೆ ತೊಡಗಿದಾಗ ಕುತ್ತಿಗೆ ಬಿಗಿಯುತ್ತಿತ್ತು. ಜಾಲಪಾದೇವಿಯವರೇ, ಇದು ನಿಮ್ಮ ತಪ್ಪು

ಭಾವನೆ. ನಿಮ್ಮನ್ನು ತಿರಸ್ಕರಿಸುವುದಂತಿರಲಿ, ನಿಮ್ಮ ಕಾಲ ಮೇಲೆ ಬಿದ್ದು ನಮಸ್ಕರಿಸುವೆ. ತನ್ನ ಅಥವಾ ತನ್ನವರ ಕೆಟ್ಟ ಕೆಲಸಗಳಿಗಾಗಿ ನಾಚುಗೆ ಪಡುವದು ಶುದ್ಧ ಹೃದಯವುಳ್ಳವರಿಗೆ ಮಾತ್ರ ಸಾಧ್ಯ.

ಜಾಲಪಳೆಂದಳು—ನನ್ನ ಸ್ಥಿತಿಯನ್ನರಿತು ನಿನಗಾಗುವ ಲಾಭವೇನು ? ನಾನೊಬ್ಬ ದರಿದ್ರ ಅಭಾಗಿನಿ ಹೆಂಗಸೆಂದು ತಿಳಿ.

ನಾನು ಅಂಗಲಾಚಿ ಬೇಡಿಕೊಂಡಾಗ ಅವಳಿಗೆ ಹೇಳಲೇ ಬೇಕಾಗಿ ಬಂತು. 'ಕೈದಿಗಳನ್ನು ಆಪತ್ತಿನಲ್ಲಿ ಸಿಲುಕಿಸಿದ ಸಾಕ್ಷಿದಾರನ ಹೆಂಡತಿಯೇ ನಾನು' ಎಂದು ಹೇಳಿ ಜೋರಾಗಿ ಅತ್ತುಬಿಟ್ಟಳು. ತುಸುಹೊತ್ತಿನ ಬಳಿಕ ಸ್ವರವನ್ನು ಸರಿಪಡಿಸಿಕೊಂಡು ಹೇಳಿದಳು—ನಾವು ಅಲ್ಲಹಾಬಾದಿನವರು. ಮನೆಯಲ್ಲೇನೋ ಗಡಿಬಿಡಿಯಿಂದಾಗಿ ಇವರು ಸುಮ್ಮಸುಮ್ಮಗೆ ಕಾಲಿಗೆ ಬುದ್ಧಿ ಹೇಳಿದರು. ಹಲವು ತಿಂಗಳುಗಳು ಕಳೆದ ಬಳಿಕ ಇಲ್ಲಿರುವರೆಂಬುದು ತಿಳಿಯಿತು.

ರಮಾನಾಥನೆಂದನು—ಅದು ಒಂದು ದೊಡ್ಡ ಕಥೆಯೇ ಇದೆ. ಆ ಮೇಲೆ ಹೇಳುತ್ತೇನೆ.

ಜೋಹರಾ—ನೀವು ಹೇಳುವ ಅಗತ್ಯವಿಲ್ಲ. ಜಾಲಪಳೇ ಮರುದಿನ ಎಲ್ಲಾ ಸಂಗತಿಯನ್ನು ತಿಳಿಸಿದಳು. ಕೊನೆಗೆ ಹೀಗೆಂದಳು 'ಜೋಹರಾ, ನಾನೀಗ ಉಭಯ ಸಂಕಟದಲ್ಲಿ ಬಿದ್ದಿರುವೆ. ಒಂದುಕಡೆ ಒಬ್ಬ ಮನುಷ್ಯನ ಉಳವೂ ಹಲವು ಪರಿವಾರಗಳ ನಾಶವೂ ಇದೆ; ಇನ್ನೊಂದು ಕಡೆ ಸ್ವತಃ ನನ್ನ ಸರ್ವನಾಶವಿದೆ. ನಾನು ಮನಸ್ಸು ಮಾಡಿದರೆ ಪ್ರಮಾಣಪೂರ್ವಕವಾಗಿ ಸಾಕ್ಷಿ ಹೇಳಿ ಇವರೆಲ್ಲರ ಪ್ರಾಣ ಉಳಿಸಬಲ್ಲೆ. ಆದರೆ ಈ ಸಾಕ್ಷಿಗಾರನನ್ನೇನು ಮಾಡಲಿ ? ಇವರು ಹಾಳಾಗುವುದನ್ನು ಕಣ್ಣಾರೆ ನೋಡುವುದು ಹೇಗೆ? ಇಲ್ಲ. ಇಲ್ಲ, ನಾನು ಇವರ ಅನಿಷ್ಟಕ್ಕೆ ಕಾರಣವಾಗಲಾರೆ. ನ್ಯಾಯ ದೇವತೆಗೆ ಬಲಿ ಕೊಡಲಾರೆ. ಒಮ್ಮೊಮ್ಮೆ ಇದ್ದದ್ದನ್ನು ಇದ್ದಹಾಗೆ ಹೈಕೋರ್ಟಿನಲ್ಲಿ ಹೇಳಿ ಬಿಟ್ಟು ಕೂಡಲೇ ವಿಷತಂದು ಚಿಂತಾಮುಕ್ತಳಾಗಬೇಕೆಂದು ತೋರುತ್ತದೆ.

ಅಷ್ಟು ಹೊತ್ತಿಗೆ ದೇವೀದೀನನ ಮನೆಯ ಬಾಗಿಲು ಬಂದಿತು. ಜಾಲ ಪಳು ನನ್ನನ್ನು ಮರುದಿನವೂ ಅಲ್ಲಿಗೆ ಬರಲಿಕ್ಕೆ ಆಮಂತ್ರಿಸಿದಳು. ದಿನವಿಡೀ ಚಂದಾಹಣ ಒಟ್ಟು ಗೂಡಿಸುವುದರಲ್ಲೇ ಕಾಲಕಳೆಯುತ್ತಿತ್ತಂತೆ. ಎಲ್ಲಿ ಯಾದರೂ ಸಿಕ್ಕಿದರೆ ಸಂಜೆಯ ಹೊತ್ತು ವುರುಸೊತ್ತು ಸಿಗಬೇಕು. ನಾನು

ಒಮ್ಮೆ 'ಈ ಕರಕರೆಯನ್ನೆಲ್ಲಾ ಬಿಟ್ಟುಮನೆಗೆ ಹೋಗಬಾರದೆ?' ಎಂದು ಮೆಲ್ಲಗೆ ಸೂಚಿಸಿದೆ. ಆದರೆ ಆಕೆಯ ಮುಖಭಾವದಿಂದ ಆ ಮಾತು ಅವಳಿಗೆ ಸ್ವಲ್ಪವೂ ಒಗ್ಗಲಿಲ್ಲವೆಂದು ತೋರಿತು. ಇನ್ನೊಂದು ಮಾತಿದೆ. ನೀವು ಹೇಳಬೇಕೆಂದರೆ ಹೇಳುವೆ.

ರಮಾ—ಅದೇನು ಹೇಳಿಬಿಡು.

ಜೋಹರಾ—ಡಿಪ್ಪಿ ಸಾಹೇಬರ ಹತ್ತಿರ ಜಾಲಪಳನ್ನು ಅಲ್ಲಹಾಬಾದಿಗೆ ಮುಟ್ಟಿಸಿರೆಂದು ಹೇಳೋಣ. ಅವಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬಹುದು. ಇಬ್ಬರು ಹೆಂಗುಸರು ಅವಳನ್ನು ಮಾತಿನ ನಡುವೆ ಸ್ವೇಶನ್ನಿನ ತನಕ ಒಯ್ದು, ಅಲ್ಲಿ ಸಿದ್ಧವಾಗಿರುವ ಗಾಡಿಯಲ್ಲಿ ಕೂಡಿಸಿದ ರಾಯಿತು.

ರಮಾ—ಹೀಗೆ ಮಾಡುವದು ಉಚಿತವೆ?

ಜೋಹರಾ ನಾಚಿಕೊಂಡು ಎಂದಳು—ಉಚಿತವಲ್ಲವೇನೋ ಹೌದು. ರಮಾನಾಥನು ಬೇಗಬೇಗನೇ ಕಾಲಿಗೆ ಮೆಟ್ಟನ್ನು ಸಿಕ್ಕಿಸಿಕೊಳ್ಳುತ್ತಾ ಅವಳು ದೇವಿದೀನನ ಮನೆಯಲ್ಲೇ ಇದ್ದಾಳಲ್ಲವೆ? ಎಂದು ಕೇಳಿದನು.

'ಎನು ಈಗಲೇ ಹೊರಟಿರಾ?'

'ಹೌದು, ಜೋಹರಾ, ಈಗಲೇ ಹೋಗಬೇಕಾಗಿದೆ. ಅವಳ ಹತ್ತಿರ ಎರಡು ಸ್ವಪ್ನ ಮಾತುಗಳನ್ನಾಡಿ, ಈ ಹೊತ್ತಿಗೆ ಬಹಳ ಹಿಂದೆಯೇ ನಾನು ಎಲ್ಲಿಗೆ ತೆರಳಬೇಕಾಗಿತ್ತೋ, ಆ ಸ್ಥಳಕ್ಕೆ ಹೋಗುವೆ.'

'ಆದರೆ ಪರಿಣಾಮವೇನಾಗಬಹುದೆಂದು ಯೋಚಿಸಿ ನೋಡಿ.'

'ಎಲ್ಲ ಯೋಚಿಸಿ ನೋಡಿದ್ದೇನೆ. ಅಂಥಾದ್ದಾದರೆ ನಾಲ್ಕು ವರ್ಷ ಶಿಕ್ಷೆಯಾದೀತು. ಅಷ್ಟೆ ಅಲ್ಲವೆ? ಚಿಂತಿಲ್ಲ. ಇಗೋ, ಹೊರಟೆ. ಮರೆಯೆ ಬೇಡ, ಜೋಹರಾ, ಇನ್ನು ಯಾವಾಗ ಪುನರ್ಮಿಲನವೋ ತಿಳಿಯೆ.'

ಬಾಗಿಲನ್ನು ಹಾದುಹೋಗುವಾಗ ದರವಾನನು ಕೇಳಿದನು--ಹುಜೂರ್ ದರೋಗರಿಗೆ ಹೇಳಿದ್ದೀರಾ?

ರಮಾ—ಇಲ್ಲ, ಅವರಿಗೆ ಹೇಳಬೇಕಾಗಿಲ್ಲ.

ದರವಾನ—ಆದರೆ ನಮ್ಮ ಹೊಟ್ಟಿಗೆ ಕೇಡು ಬರುತ್ತದ್ದಲ್ಲ ಸ್ವಾಮಿ.

ರಮಾನಾಥನು ಈ ಮಾತನ್ನು ಲಕ್ಷಿಸದೆ, ರಸ್ತೆಯನ್ನು ಸೇರಿದನು. ಜೋಹರಾ ನಿಸ್ಸಂದಳಾಗಿ ನಿಂತು ದುಃಖಪೂರಿತ ನೇತ್ರಗಳಿಂದ ಅವನು ಹೋಗು

ವುದನ್ನೇ ನೋಡುತ್ತಿದ್ದಳು. ಅವನ ಮೇಲೆ ಈಗ ಉಂಟಾದಷ್ಟು ಪ್ರೇಮವು ಅವಳಿಗೆ ಹಿಂದೆಂದೂ ಉಂಟಾಗಿರಲಿಲ್ಲ. ವಿರಬಾಲೆಯೋರ್ವಳು ತನ್ನ ಪ್ರಿಯ ತಮನು ಸಮರ ಭೂಮಿಗೆ ಅಭಿಮುಖವಾಗಿ ಹೋಗುತ್ತಿರುವುದನ್ನು ಕಂಡು ಗರ್ವಿತಳಾಗುವಂತೆ, ಜೋಹರಳ ಎದೆಯು ಹೆಮ್ಮೆಯಿಂದ ಉಬ್ಬಿತು.

ದರವಾನನು ಹಾರಿಹೋಗಿ ದರೋಗರಿಗೆ ಸೂಚನೆಯನ್ನಿತ್ತುದೇ ತಡ, ಪಾಪ, ಅವರು ಆಗಲೇ ಉಂಡು ಮಲಗಿದ್ದರಾದರೂ, ಓಡಿಯೋಡಿ ಬಂದು ರಮಾನಾಥನನ್ನು ಕೂಗತೊಡಗಿದರು—ರಮಾನಾಥ ಬಾಬೂ, ಇಲ್ಲಿ ಕೇಳಿ: ಒಂದು ನಿಮಿಷ....ಸ್ವಲ್ಪ ನಿಲ್ಲಿ. ನೀವು ಹೀಗೆ ಮಾಡಿದರೆ ಹೇಗೆ? ಸ್ವಲ್ಪ ಯೋಚಿಸಿ....ಎಲ್ಲಿಗೆ ಹೋಗುತ್ತಿದ್ದೀರಿ? ಆದಾದರೂ ಹೇಳಿ.

ಅಷ್ಟರಲ್ಲಿ ದಾರಿಯ ಮೇಲಿನ ಕಲ್ಲೊಂದನ್ನು ಎಡವಿ ಬಿದ್ದರು. ರಮಾನಾಥನು ಅವರು ಬೀಳುವುದನ್ನು ನೋಡಿ, ಹಿಂದೆ ಬಂದು ಎಬ್ಬಿಸಿ, ಕೇಳಿದನು, 'ಎನೂ ವಿಶೇಷ ಪೆಟ್ಟುಗಿಲ್ಲವಷ್ಟೆ?'

'ಛೇ, ಛೇ! ಚಿಂತಿಲ್ಲಬಿಡಿ. ನೀವು ಎಲ್ಲಿಗೆ ಹೊರಟಿದ್ದೀರಿ? ಪರಿಣಾಮವನ್ನು ಯೋಚಿಸಿನೋಡಿ.'

'ಇನ್ನು ಒಂದು ತಾಸಿನಲ್ಲಿ ನಾನು ಪುನಃ ಇಲ್ಲಿಯೇ ಇದ್ದೇನೆ. ಬೇರೆಲ್ಲಿಗೂ ಹೋಗುವುದಿಲ್ಲ. ಜಾಲಪಳಿಗೆ ಯಾರೋ ಕೈಕೋರ್ಟಿಗೆ ಅರ್ಜಿಮಾಡುವಂತೆ ಒತ್ತಾಯಪಡಿಸಿರಬೇಕು. ಅವಳನ್ನು ಹಾಗೆ ಮಾಡಕೂಡದೆಂದು ಸಮಜಾಯಿಸಿ ಬರುತ್ತೇನೆ.'

'ಇದು ನಿಮಗೆ ಹೇಗೆ ತಿಳಿಯಿತು?'

'ಜೋಹರಳಿಗೆ ಯಾರೋ ಹೇಳಿದರಂತೆ.'

"ಎಂಥ ಹೆಂಗಸು ಈ ಜಾಲಪಾ! ಇಂಥವರನ್ನು ತಲೆಕಡಿದು ಹಾಕಿದರೂ ದೋಷವಿಲ್ಲ."

'ಅದಕ್ಕೋಸ್ಕರವೇ ಹೊರಟಿದ್ದೇನೆ. ಹೆಚ್ಚು ಮಾತಾಡಲು ಸಮಯವಿಲ್ಲ. ಈ ಒಂದು ರಾತ್ರಿಯಮಟ್ಟಿಗೆ ನಿಮ್ಮ ಬಂಧನವನ್ನು ಸಡಲಿಸಿ.'

"ನಾನು ಬರುತ್ತೇನೆ. ನಿಲ್ಲಿ."

"ನೀವು ಬಂದರೆ ಕೆಲಸ ಕೆಟ್ಟೇ ಹೋಗುವುದು. ಈಗ ಬಂದೆ."

ದರೋಗರು ನಿರುತ್ತರರಾದರು. ರಮಾನಾಥನು ಒಂದು ಟಾಂಗಾ ಮಾಡಿಕೊಂಡು ದೇವೀದೀನನ ಮನೆಗೆ ಹೋದನು.

ಜಾಲಪಳು ದಿನೇಶನ ಮನೆಯಿಂದ ಆಗಲೇ ಬಂದಿದ್ದಳು. ಮೂವರೂ ಮೇಲಿನ ಕೊಠಡಿಯಲ್ಲಿ ಮಾತಾಡುತ್ತಿದ್ದರು. ರಮಾನಾಥನು ಕೆಳಗಿಂದ ಕರೆದನು. ದೇವೀದೀನನಿಗೆ ದ್ವನಿಯ ಪರಿಚಯವಾಯಿತು. 'ರಮಾನಾಥ ನಿರಬೇಕು.' ಎಂದು ಹೇಳಿ ಕೆಳಗೆ ಹೋಗಲನುವಾದನು. ಜಾಲಪಾ ಎಂದಳು—ಇಲ್ಲಿಗೆ ಯಾಕೆ ಬಂದಿರುವರೆಂದು ಕೇಳಿ ಅಲ್ಲಿಂದಲ್ಲಿಯೇ ಕಳಿಸಿ ಬಿಡುವ.

ದೇವೀ—ಹಾಗೆ ಮಾಡಬಾರದಮ್ಮಾ, ನೋಡುವಾ. ಅವನನ್ನು ಹೇಗೆ ಬಿಟ್ಟರೆಂದು ಕೇಳಿಬರುತ್ತೇನೆ.

ಜಾಲಪಾ—ನನ್ನನ್ನು ಸಮಜಾಯಿಸುವುದಕ್ಕೆ ಬಂದಿರಬಹುದು. ಮುಖದ ಮಸಿಯನ್ನೆಲ್ಲಾ ತೊಳೆದುಕೊಂಡು ಬರಲಿ !

ದೇವೀದೀನನು ಕೆಳಗೆ ಹೋಗಿ ಬಾಗಿಲು ತೆರೆದನು. ರಮಾನಾಥನು ಒಳಗೆ ಕಾಲಿರಿಸಿ 'ತಂದೆ, ನನ್ನನ್ನು ನೋಡಿ ನಿಮಗೆಲ್ಲ ಆಶ್ಚರ್ಯವಲ್ಲವೆ ? ಒಂದು ತಾಸಿನ ಪುರಸೊತ್ತಿನಲ್ಲಿ ಬಂದಿದ್ದೇನೆ. ನಿಮ್ಮ ಹತ್ತಿರ ನನ್ನ ಆಪರಾಧಗಳ ಕ್ಷಮೆ ಬೇಡಲೆಂದು ಬಂದಿರುವೆ. ಜಾಲಪಾ ಎಲ್ಲಿದ್ದಾಳೆ ?

ದೇವೀ—ಮೇಲೆ ಇದ್ದಾಳೆ. ಕೂತುಕೋ. ಏನಾದರೂ ತಿನ್ನಲಿಕ್ಕೆ ತರಲೆ ?

ರಮಾ—ಬೇಡ, ಬೇಡ. ಊಟವಾಗಿದೆ. ಯಾವುದಕ್ಕೂ ಜಾಲಪಳ ಹತ್ತಿರ ಎರಡು ಮಾತಾಡಿ ಬರುತ್ತೇನೆ.

ದೇವೀ—ಅವಳು ಹಾಗೆಲ್ಲ ಕೇಳುವ ಹೆಂಗುಸಲ್ಲ ಮಗೂ. ನಿನ್ನನ್ನು ಹಂಗಿಸಿ ನಾಚುಗೆಗೀಡು ಮಾಡಿಯಾಳು.

ರಮಾ—ನನ್ನ ಹತ್ತಿರ ಎರಡು ಮಾತುಗಳನ್ನಾಡುವುದಕ್ಕೂ ಆಕ್ಷೇಪವಿದೆಯೆ ? ಅಥವಾ ನನ್ನ ಮುಖನೋಡುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದಾಳೆಯೆ ?

ದೇವೀ—ಇದರಲ್ಲಿ ಕೇಳುವುದೇನಿದೆ, ಮಗೂ. ಹೋಗು ಮೇಲಿನ ಕೊಠಡಿಯಲ್ಲಿದ್ದಾಳೆ. ಈ ಮನೆ ನಿನ್ನ ಅಂದಿನ ಮನೆಯೇ ಎಂಬುದನ್ನು ತಿಳಿ.

ರಮಾ—ಹಾಗಲ್ಲ ತಂದೆ, ಅವಳನ್ನು ಕೇಳಿ ಬಾ.

ದೇವೀದೀನನು 'ಮೇಲೆ ಹೋಗಿ ಮಗಳೇ, ನಿನ್ನ ಹತ್ತಿರ ಏನೋ ಮಾತಾಡಲಿಕ್ಕಿದೆಯಂತೆ.' ಎಂದು ಹೇಳಿದನು.

ಜಾಲಪಳೆಂದಳು—ಅದೇನೆಂದು ಹೇಳಬಾರದೆ ? ನಾನೇನೂ ಇವರ ನಾಲಿಗೆಯನ್ನು ಬಿಗಿ ಹಿಡಿದಿಲ್ಲ. ಹೇಳಲಿ.

ಜಾಲಪಳು ಗಟ್ಟಿಯಾಗಿ ಹೇಳಿದ ಈ ಮಾತು ಕೆಳಗೆ ನಿಂತಿದ್ದ ರಮಾ ನಾಥನಿಗೂ ಕೇಳಿಸಿತು. ಅವಳ ನಿರ್ಮಮತೆಯ ತೀವ್ರತೆಯನ್ನು ಕಂಡು ಅವನ ಎಲ್ಲ ಮಿಲನಲಾಲಸೆಯೂ ಇಂಗಿಹೋಯಿತು. ಕೆಳಗೆ ನಿಂತುಕೊಂಡೇ ಹೇಳಿದನು—ಅವಳಿಗೆ ನನ್ನ ಹತ್ತಿರ ಮಾತಾಡುವುದಕ್ಕೆ ಇಷ್ಟವಿಲ್ಲವಾದರೆ ನನ್ನದೇನೂ ಒತ್ತಾಯವಿಲ್ಲ. ಜಡ್ಡರ ಹತ್ತಿರ ನಡೆದ ಸಂಗತಿಯನ್ನೆಲ್ಲ ಬಿಟ್ಟಿ ಹೇಳಬೇಕೆಂದು ನಿರ್ಧರಿಸಿದ್ದೇನೆ. ಅದಕ್ಕೋಸ್ಕರವೇ ಹೊರಟಿರುವುದು. ನನ್ನ ದೇಸೆಯಿಂದಾಗಿ ಅವಳಿಗೆ ಅನೇಕ ಕಷ್ಟಗಳನ್ನು ಸಹಿಸಬೇಕಾಯಿತಲ್ಲಾ ಎಂದು ದುಃಖಿಸುತ್ತಿದ್ದೇನೆ. ಆ ವಿಷನಿಮಿಷದಲ್ಲಿ ನನ್ನ ಬುದ್ಧಿಯ ಮೇಲೆ ತೆರೆಬಿದ್ದಿತ್ತು. ಸ್ವಾರ್ಥ ನನ್ನನ್ನು ಕುರುಡುಗೊಳಿಸಿತ್ತು. ಪ್ರಾಣವೋಹವೂ, ಕಷ್ಟಗಳ ಭಯವೂ ನನ್ನ ಬುದ್ಧಿಯನ್ನು ಅಸಹರಿಸಿದ್ದುವು. ಯಾವುದೋ ಗ್ರಹವೊಂದು ನನ್ನ ಮೇಲೆ ವಕ್ರದೃಷ್ಟಿಯನ್ನು ಬೀರಿರಬೇಕು ಆದರೆ ಈಕೆಯ ಅನುಷ್ಠಾನ ಗಳಿಂದ ಆ ಗ್ರಹವು ಶಾಂತವಾಗಿದೆ. ನನಗೆ ಮೂರು ನಾಲ್ಕು ವರ್ಷ ಸರಕಾರದ ಆತಿಥ್ಯದಲ್ಲಿರಬೇಕಾಗಿ ಬಂದಿತು. ಅದಕ್ಕೇನೂ ನಾನು ಬೆದರುವುದಿಲ್ಲ. ಜೀವದಿಂದ ಮರಳಿದರೆ ಮತ್ತೆ ಭಿಟ್ಟಿಯಾಗುವುದು. ನನ್ನ ದೋಷಗಳೇನಿದ್ದರೂ ಅವೆಲ್ಲವನ್ನು ಕ್ಷಮಿಸಿ ಮರೆತುಬಿಡಬೇಕು. ನನಗೆ ಆಶ್ರಯದಾತರಾದ ತಂದೆ ತಾಯಿಗಳೇ, ನೀವು ಕೂಡಾ ನನ್ನ ಅಪರಾಧಗಳನ್ನು ಕ್ಷಮಿಸಬೇಕು. ಜೀವದಿಂದ ಹಿಂತಿರುಗಿದರೆ ನಿಮ್ಮ ಸೇವೆಮಾಡಿ ಋಣ ತೀರಿಸುವೆ. ನೀವು ನನಗೆ ಮಾಡಿದ ಉಪಕಾರವನ್ನು ಸಾಯುವ ತನಕ ಮರೆಯಲಾರೆ. ಹೇಗೂ ನನ್ನ ಬಾಳುವೆಯು ಹಾಳಾಯಿತು. ಆತ್ಮ ಧರ್ಮವೂ ಇಲ್ಲ. ಇತ್ತ ಸಂಸಾರವೂ ಇಲ್ಲ. ಅವಳ ಆಭರಣಗಳನ್ನು ಕಳವು ಮಾಡಿದ ಕಳ್ಳನು ನಾನೇ / ಎಂಬದನ್ನು ಆಕೆಗೆ ತಿಳಿಸು. ಸರಾಫನ ಹಣವನ್ನು ಸಲ್ಲಿಸುವ ಸಲುವಾಗಿ ಆ ಕುಕರ್ಮಕ್ಕೆ ಕೈಯಿಕ್ಕಬೇಕಾಯಿತು. ಅದರ ಫಲವನ್ನು ಇಂದಿನ ವರೆಗೂ ಭೋಗಿಸುತ್ತಿರುವೆ; ಪ್ರಾಣ ಹೋಗುವವರೆಗೆ ಭೋಗಿಸುತ್ತಲೇ ಇರುವೆ. ತಂದೆ, ನಿನಗೂ ನಾನು ಬ್ರಾಹ್ಮಣನೆಂದು ಹೇಳಿ ಮೋಸ ಮಾಡಿರುವೆ. ನಾನು ಬ್ರಾಹ್ಮಣನಲ್ಲ, ಕಾಯಸ್ಥನು. ನಿನ್ನಂತಹ ದೇವತೆಯೊಡನೆಯೂ ನಾನು ಕಪಟದಿಂದ ವರ್ತಿಸಿದೆ. ಎಲ್ಲ ಅಪರಾಧಗಳನ್ನೂ ಕ್ಷಮಿಸಬೇಕು. ಇಷ್ಟೇ ನನ್ನ ಹೇಳಿಕೆ.

ಹೀಗೆಂದವನೇ ಬೇಗ ಬೇಗನೇ ಕಾಲು ಹಾಕುತ್ತ ಬಾಗಿಲ ಹೊರಗೆ ನಡೆ ದುಬಿಟ್ಟನು. ಜಾಲಪಳು ದಡದಡನೆ ಕೆಳಗೆ ಬಂದು ನೋಡುವಾಗ ಅಲ್ಲಿ ರಮಾನಾಥನಿಲ್ಲ! ದೇವೀದೀನನ ಹತ್ತಿರ 'ಎತ್ತ ಹೋದರು ತಂದೆ?' ಎಂದು ಕೇಳಿದಳು. ಅವನು 'ನಾನರಿಯೆ ಮಗಳೇ, ಅವನ ಮಾತುಗಳನ್ನು ಕೇಳುತ್ತ ನನಗೆ ಕಂಬನಿ ತುಂಬಿ ಬಂದಿತ್ತು. ಇನ್ನು ಅವನು ನಮಗೆ ಸಿಗಲಾರನಮ್ಮಾ."

ಜಾಲಪಳು ಕೆಲವು ಕ್ಷಣಗಳ ತನಕ ರಸ್ತೆಯಬಳಿ ಕಾಲುದಾರಿಯ ಮೇಲೆ ನಿಸಂದಳಾಗಿ ನಿಂತಿದ್ದಳು. 'ಅವರನ್ನು ಹೇಗೆ ತಡೆದು ನಿಲ್ಲಿಸಲಿ? ಈಗವರು ಎಷ್ಟು ದುಃಖಿತರಾಗಿದ್ದಿರಬಹುದು? ಅವರನ್ನೇಕೆ ಕರೆಯಿಸಿಕೊಳ್ಳದೆ ಹೋದೆ? ಭವಿಷ್ಯವನ್ನು ಬಲ್ಲಾರರು? ಇನ್ನೆಂದು ಮಿಲನವೋ!' ಎಂದು ಮನಸ್ಸಿನಲ್ಲಿ ಹೊಯ್ದಾಡಿದಳು. ವಿನಾಹಿತ ಜೀವನದ ಎರಡು ಎರಡೂವರೆ ವರುಷಗಳಲ್ಲಿ ಹಿಂದೆಂದೂ ಆಕೆಯ ಹೃದಯವು ಈ ತೆರನಾಗಿ, ಇಷ್ಟು ಆಳವಾಗಿ ಅನುರಾಗ ದಿಂದ ಮಿಡಿದುದಿಲ್ಲ. ವಿಲಾಸಿನಿಯ ರೂಪದಲ್ಲಿ ಅವಳು ಕಂಡುದು ಪ್ರೇಮದ ಅವರಣವನ್ನು ಮಾತ್ರ. ತ್ಯಾಗಿನಿಯಾದ ಅವಳಿಗಿಂದು ಪ್ರೇಮದ ನಿಜರೂಪವು ಗೋಚರವಾಯಿತು. ಅದೆಷ್ಟು ಮನೋಹರ, ವಿಶುದ್ಧ, ವಿಶಾಲ, ತೇಜೋ ಮಯ ದರ್ಶನ! ವಿಲಾಸಿನಿಯು ಪ್ರೇಮೋದ್ಯಾನದ ಗೋಡೆಗಳನ್ನು ಕಂಡೇ ಸಂತುಷ್ಟಳಾಗಿದ್ದಳು. ತ್ಯಾಗಿನಿಯ ರೂಪದಲ್ಲಿ ಅವಳು ಉದ್ಯಾನದ ಒಳ ಭಾಗವನ್ನು ತಲುಪಿದ್ದಳು. ಎಂತಹ ರಮ್ಯ ದೃಶ್ಯವದು! ಅಲ್ಲಿಯ ಸುಗಂಧ. ವೇನು, ವೈಚಿತ್ರ್ಯವೇನು, ವಿಕಾಸವೇನು! ಪ್ರೇಮವು ತನ್ನ ಉಚ್ಚತಮಸ್ಥಾನಕ್ಕೆ ತಲುಪಿ ದೇವತ್ವದೊಡನೆ ಒಂದುಗೂಡಿತ್ತು. ಜಾಲಪಳ ಮನಸ್ಸಿನಲ್ಲಿ ಈಗ ಯಾವ ಚಿಂತೆಯೂ ಇಲ್ಲ, ಯಾವ ಸಂದೇಹವೂ ಇಲ್ಲ. ಈ ಪ್ರೇಮವನ್ನು ಪಡೆದ ಬಳಿಕ ಅವಳು ಜನ್ಮಜನ್ಮಾಂತರಗಳ ವರೆಗೂ ಸೌಭಾಗ್ಯವತಿಯಾಗಿಯೇ ಉಳಿಯುವಳು; ಇದು ಅವಳನ್ನು ವಿಯೋಗ ಪರಿಸ್ಥಿತಿ ಮತ್ತು ವೃತ್ತ್ಯಗಳ ಭಯದಿಂದ ಮುಕ್ತವಾಗಿಸಿತ್ತು. ಇಂತಹ ಪ್ರೇಮವ ಇದಿರು ಇಡಿ ಪ್ರಸಂಚವೂ ಅದರ ಅಖಂಡ ವೈಭವವೂ ತುಚ್ಛವೇ ಸರಿ.

ಅಷ್ಟು ಹೊತ್ತಿಗೆ ಜೋಹರಾ ಬಂದು ಜಾಲಪಳನ್ನು ಮಹಡಿಯ ಮೇಲೆ ಕರೆದುಕೊಂಡು ಹೋದಳು.

೪೫

ದರೋಗರಿಗೆಲ್ಲಿಯ ವಿಶ್ರಾಂತಿ? ರಮಾನಾಥನು ಹೋದಬಳಿಕ ಒಂದು ತಾಸು ಅವನನ್ನು ಕಾಯುತ್ತಿದ್ದು ಅಮೇಲೆ ದೇವೀದೀನನ ಮನೆಯ ದಾರಿ ಹಿಡಿದನು. ಅಲ್ಲಿ ರಮಾನಾಥನು ಅರ್ಧಗಂಟಿಯ ಮೊದಲೇ ಅಲ್ಲಿಂದ ಹೋಗಿದ್ದನೆಂದು ತಿಳಿಯಿತು. ಕೂಡಲೆ ಠಾಣೆಯಲ್ಲಿ ಬಂದು ವಿಚಾರಿಸಿದರು. ಅಲ್ಲಿ ಅವನ ಪತ್ತೆಯಿಲ್ಲ. ದೇವೀದೀನನು ಎಲ್ಲೋ ಅವನನ್ನು ಅಡಗಿಸಿ ತನ್ನ ಹತ್ತಿರ ಸುಳ್ಳು ಹೇಳಿದನೆಂದು ಅವರಿಗೆ ಫಕ್ಯನೆ ಹೊಳೆದುದರಿಂದ ಮೋಟರ ಸೈಕಲ್ಲಿನ ಮೇಲಿಂದ ಅಲ್ಲಿಗೆ ಮರಳಿ ಧಾವಿಸಿದರು. ದೇವೀದೀನನು ಅವರ ಗದರಿಕೆಗೆ ಬಿದರದೆ ಎಂದನು—ನಿಮಗೆ ನನ್ನ ಮಾತಿನ ಮೇಲೆ ವಿಶ್ವಾಸ ಬರುವದಿಲ್ಲವಾದರೆ, ಮನೆಯನ್ನು ತಲಾಸು ಮಾಡಿರಿ. ನನ್ನನೇನೂ ಅಡ್ಡಿಯಿಲ್ಲ.

ದರೋಗ—ಎಲ್ಲಿ ಹೋದರೆಂದು ಹೇಳಬಾರದೆ?

ದೇವೀ—ನನಗೆ ಗೊತ್ತಿದ್ದರಲ್ಲವೆ ನಿಮಗೆ ಹೇಳುವದು? ಇಲ್ಲಿ ಬಂದು ಮನೆಯಾಕೆಯ ಹತ್ತಿರ ಜಗಳ ಮಾಡಿ ಹೋದನು.

ದರೋಗ—ಜಾಲಪಾದೇವಿ ಅಲ್ಲಹಾಬಾದಿಗೆ ಯಾವಾಗ ಹೊರಡುತ್ತಾರೆ?

ದೇವೀ—ಯಾಕೆ? ಆ ವಿಷಯ ರಮಾನಾಥ ಏನೂ ಹೇಳಿದ ಹಾಗೆ ತೋರಲಿಲ್ಲ. ಹೈಕೋರ್ಟಿನ ನಿರ್ಣಯ ಮುಗಿಯದೆ ಅವಳಲ್ಲಿಂದ ಹೋಗುವುದಿಲ್ಲ.

ದರೋಗ—ನಿನ್ನ ಮಾತನ್ನು ನಾನು ನಂಬಲಾರೆ.

ಹೀಗೆ ಹೇಳುತ್ತಾ ದರೋಗರು ಕೆಳಗಿನ ಕೊಠಡಿಯಲ್ಲಿ ಪರಿಕ್ಷಾ ದೃಷ್ಟಿಯಿಂದ ಚೆನ್ನಾಗಿ ನೋಡಿ, ಮೇಲೆ ಹೋದರು. ಅಲ್ಲಿ ಮೂವರು ಹೆಂಗಸರು ಕುಳಿತಿರುವದನ್ನು ನೋಡಿ ಬೆಚ್ಚಿಬಿದ್ದರು. ಜೋಹರಳಿಗೆ ವಿನೋದದ ಮರುಳು ಹಿಡಿಯಿತು. ಸೆರಗನ್ನು ಮುಖದ ಮೇಲೆ ಎಳೆದುಕೊಂಡು ಬೇಗ ಬೇಗನೆ ಕೈಯನ್ನು ಸೀರೆಯೊಳಗೆ ಬಚ್ಚಿಡುವಂತೆ ನಟಿಸಿದಳು. ದರೋಗರಿಗೆ ರಮಾನಾಥನು ವೇಷ ಬದಲಿಸಿ ಕೂತಿರಬೇಕೆಂದು ಸಂಶಯವಾಯಿತು.

ದೇವೀದೀನನ ಹತ್ತಿರ ಕೇಳಿದರು—ಈ ಮೂರನೆಯ ಹೆಂಗಸು ಯಾರು?

ದೇವೀ—ಯಾರೆಂಬುದು ಗೊತ್ತಿಲ್ಲ. ಜಾಲಪಳ ಹತ್ತಿರ ಆಗಾಗ

ಬರುತ್ತಿರುತ್ತಾಳೆ.

ದರೋಗ—ಯಾಕೆ, ನನ್ನ ಹತ್ತಿರವೂ ನಿನ್ನ ಕಪಟ ಬುದ್ಧಿಯನ್ನು ತೋರಿಸುತ್ತೀಯಾ? ಇವರಲ್ಲಿ ಜಾಲಪಾ ದೇವಿಯನ್ನು ಕೆಳಗೆ ಹೋಗುವಂತೆ ಹೇಳು. ಇನ್ನೊಬ್ಬಳು ಇಲ್ಲೇ ಇರಲಿ.

ಜಾಲಪಾ ದೂರ ಸರಿದು ನಿಂತ ಬಳಿಕ ದರೋಗರು ಜೋಹರಳ ಹತ್ತಿರ ಹೋಗಿ, 'ಅರೇ, ರಮಾನಾಥ ಬಾಬೂ, ನನ್ನ ಹತ್ತಿರವೂ ನಿಮ್ಮ ವರಸೆಗಳನ್ನು ತೆಗೆಯುವುದೇ? ಇನ್ನು ಈ ವೇಷ ಸಾಕು. ನನ್ನ ಜತೆಯಲ್ಲಿ ಹೊರಡಿ. ಹೂಂ, ತಡವಾಗುತ್ತದೆ.' ಎಂದು ಹೇಳಿ ಆಕೆಯ ಮುಸುಕನ್ನು ಎತ್ತಿ ತೆಗೆದರು. ಜೋಹರಾ ಗಟ್ಟಿಯಾಗಿ ನಕ್ಕುಬಿಟ್ಟಳು. ದರೋಗರು ವಿಸ್ಮಯ ಸಾಗರಕ್ಕೆ ಜಾರಿಬಿದ್ದಂತಾಯಿತು. 'ಎಲಾ ಜೋಹರಾ, ನೀನೇನು? ಇದೇಕೆ ಇಲ್ಲಿಗೆ ಬಂದೆ?' ಎಂದು ಕೇಳಿದಾಗ ಅವಳು 'ಮತ್ತೇನಿಲ್ಲ, ಗಸ್ತು ಹೊಡೆಯುತ್ತಿದ್ದೇನೆ.' ಎಂದಳು.

'ರಮಾನಾಥ ಬಾಬುಗಳೆಲ್ಲಿ ಹೋದರೆಂದು ನಿನಗೆ ಗೊತ್ತಿರಲಿಕ್ಕೆಬೇಕು.

'ಅವರು ನಾನಿಲ್ಲಿ ಬರುವದಕ್ಕೆ ಮೊದಲೇ ಹೋಗಿದ್ದರು.'

'ಅದೇನೇ ಇರಲಿ. ಅವರನ್ನು ಹುಡುಕಬೇಕು. ನನ್ನ ಸಂಗಡ ಬಾ.'

'ಜೋಹರಾ ಕೃತ್ರಿಮ ಕುತೂಹಲವನ್ನು ತೋರಿಸುತ್ತ 'ಏನು, ಬಂಗಲೆಗೆ ಇನ್ನೂ ಬಂದಿಲ್ಲವೆ?' ಎಂದು ಕೇಳಿದಳು. ದರೋಗರು ಇಲ್ಲವೆಂದು ತಲೆಯಲ್ಲಾ ಡಿಸಿದರು.

ದಾರಿಯಲ್ಲಿ ದರೋಗರು ಕೇಳಿದರು—ಜಾಲಪಾದೇವಿಯವರು ಇಲ್ಲಿಂದ ಯಾವಾಗ ಹೊರಡುತ್ತಾರೆ?

'ಅವರಿನ್ನು ಇಲ್ಲಿಂದ ಹೊರಡಬೇಕೆಂದಿಲ್ಲ. ರಮಾನಾಥ ಬಾಬುಗಳ ಬೆದರಿಕೆಗೆ ಗದರಿ ತಣ್ಣಗಾಗಿದ್ದಾರೆ.'

'ಹಾಗಾದರೆ ಇವರು ಇನ್ನೇನೂ ತುಂಟತನಕ್ಕೆ ಕೈ ಹಾಕಲಾರರಲ್ಲವೆ?'

'ನನಗೇನೋ ಹಾಗೆ ಅನಿಸುತ್ತಿದೆ.'

'ರಮಾನಾಥ ಬಾಬುವೆಲ್ಲಿ?'

'ಎಲ್ಲೋ ತಿಳಿಯದು.'

'ಇನ್ನು ರಿಪೋರ್ಟ್ ಮಾಡುವುದೊಂದುಳಿಯಿತು. ಇನ್ಸ್ಪೆಕ್ಟರರಿಗೂ ಡಿಪ್ಪಿಯವರಿಗೂ ಸೂಚನೆ ಕೊಡಬೇಕು. ಬಹಳ ಹೆಚ್ಚು ಕುಡಿದಿದ್ದರೆ?'

“ನೋಡುವಾಗ ಬಹಳ ಕುಡಿದವರಂತೆ ಕಾಣುತ್ತಿತ್ತು.”

“ಹಾಗೇನು? ಎಲ್ಲಾದರೂ ಚರಂಡಿಯಲ್ಲಿ ಬಿದ್ದಿರಬಹುದು. ಏನು ಉಪದ್ರವ! ನಿನ್ನನ್ನು ಮನೆತನಕ ಮುಟ್ಟಿಸಲೆ?”

“ಬಹಳ ಉಪಕಾರವಾದೀತು.”

ದರೋಗರು ಜೋಹರಳನ್ನು ಕುಳ್ಳಿರಿಸಿಕೊಂಡು ಅವಳ ಮನೆಗೆ ಮುಟ್ಟಿಸಿದರು. ಆದರೆ ಅಷ್ಟರಲ್ಲಿ ಮನಸ್ಸು ಚಂಚಲವಾಯಿತು.

“ಜೋಹರಾ, ಇನ್ನು ಇಲ್ಲಿಂದ ಹೋಗುವುದೆಂದರೆ ಮನಸ್ಸೇ ಬರುವುದಿಲ್ಲ. ನಡೆ, ಈ ಹೊತ್ತಾದರೂ ನಿನ್ನ ಹತ್ತಿರ ಎರಡು ಹರಟೆ ಹೊಡೆಯುವೆ. ನಿನ್ನ ಕೃಪಾದೃಷ್ಟಿ ಬೀಳದೆ ಎಷ್ಟೋ ದಿನಗಳಾದುವು.”

“ಮೊದಲು ಇನ್ಸ್‌ಪೆಕ್ಟರ್ ಸಾಹೇಬರಿಗೆ ತಿಳಿಸಿ ಬನ್ನಿ. ಇದು ಹರಟೆಗೆ ಸಮಯವಲ್ಲ.”

“ಇಲ್ಲ. ಜೋಹರಾ, ನಾಳೆ ಬೆಳಿಗ್ಗೆ ನೋಡಿಕೊಳ್ಳಬಹುದು.”

“ನಾನು ಹೇಳಿದ ಹಾಗೆ ಕೇಳಿ. ಡಿಪ್ಪಿಯವರು ಇನ್ನೊತ್ತು ಇಲ್ಲಿಗೆ ಬರುತ್ತೇನೆಂದು ಹೇಳಿಕಳುಹಿದ್ದಾರೆ. ಈಗಲೇ ಬಂದರೂ ಬರಬಹುದು.”

“ಏನು, ನನ್ನ ಕಣ್ಣಿಗೆ ಧೂಳೆಸೆಯುವುದೇ, ಜೋಹರಾ? ಇಲ್ಲಿ ನೋಡು, ಇಷ್ಟೊಂದು ವಿಶ್ವಾಸಹೀನತೆ ಯೋಗ್ಯವಲ್ಲ.”

ಜೋಹರಾ ಮಹಡಿಯ ಮೇಲೆ ಹೋಗಿ ಕದನಿಕ್ಕಿಕೊಂಡು ಆಮೇಲೆ ಕಿಡಿಕಿಯೊಳಗಿಂದ ತಲೆಯನ್ನು ಹೊರಹಾಕಿ ದರೋಗರನ್ನು ನೋಡಿ ‘ಅದಾಬ್ ಅರ್ಜ್’ ಎಂದಳು.

ದರೋಗರು ಮನೆಗೆ ಹೋಗಿ ಮಲಗಿದ್ದವರು ಎದ್ದಾಗ ಬೆಳಿಗ್ಗೆ ಎಂಟು ಗಂಟೆ ಹೊತ್ತಾಗಿತ್ತು. ಕಣ್ಣು ಹಿಡಿಸುತ್ತಿದ್ದಾಗಲೇ ಟಿಲಿಫೋನಿನ ಗಂಟೆ ಬಾರಿಸಿತು. ಡಿಪ್ಪಿಸಾಹೇಬರು ಮಾತಾಡುತ್ತಿದ್ದರು—ಈ ರಮಾನಾಥನ ದೆಸೆಯಿಂದ ಎಲ್ಲಾ ಹಾಳಾಯಿತು. ಅವನನ್ನು ಬೇರೆ ಕಡೆ ಇಡಬೇಕಾಗಿರುವುದರಿಂದ ಅವನ ಎಲ್ಲಾ ಸಾಮಾನನ್ನು ಕಮೀಷನರ್ ಸಾಹೇಬರ ಕಡೆಗೆ ಕಳಿಸಬೇಕು. ರಾತ್ರಿ ರಮಾನಾಥನು ಬಂಗಲೆಯಲ್ಲಿದ್ದನೆ?

ದರೋಗ—ರಾತ್ರಿ ನನ್ನ ಹತ್ತಿರ ನೆವಹೇಳಿ ತನ್ನ ಮನೆಯವರ ಕಡೆ ಹೋಗಿದ್ದನು.

ಟಿಲಿಫೋನ್—ಅವರನ್ನು ಹೋಗಲಿಕ್ಕೆ ಬಿಟ್ಟುದು ತಪ್ಪಾಯಿತು. ಜಡ್ಡರ

ಹತ್ತಿರ ಎಲ್ಲಾ ಹೇಳಿರಬೇಕೆಂದು ನನಗೆ ಸಂದೇಹವಾಗುತ್ತಿದೆ. ನೀವು ದೊಡ್ಡ 'ಬ್ಲಂಡರ್' ಮಾಡಿದಿರಿ. ಅವನನ್ನು ಜಬರ್ದಸ್ತಿ ನಿಲ್ಲಿಸಬೇಕಾಗಿತ್ತು.

ದರೋಗ—ಎನು, ಅವನು ಜಡ್ಡರಲ್ಲಿಗೆ ಹೋಗಿದ್ದನೆ?

ಟಿಲಿಫೋನ್—ಹೌದು. ಜಡ್ಡರು ಕಾನೂನು ಮುರಿದು ಇನ್ನೊಮ್ಮೆ ಮೊಕದ್ದಮೆ ನಡೆಯಿಸುವವುದ್ದಾರೆ. ರಮಾನಾಥನು ತನ್ನ ಹೇಳಿಕೆ ಬದಲಿಸುವನೆಂಬುದರಲ್ಲಿ ಸಂದೇಹವೇ ಇಲ್ಲ.

ಮರಳ ವಿಚಾರಣೆ ಆರಂಭವಾಯಿತು. ಇದೊಂದು ಸರ್ವಥಾ ಅಭೂತ ಪೂರ್ವಘಟನೆ. ಹಿಂದೆಂದೂ ಹೀಗಾಗಿರಲಿಲ್ಲ. ಪೋಲೀಸ ಕಮಿಷನರು ಎಷ್ಟು ಪ್ರಯತ್ನ ಮಾಡಿದರೂ ಜಡ್ಡರು ಪ್ರಮಾಣದ ಮೇಲಿಂದ ಹದಿನೈದು ಆತ್ಮಗಳನ್ನು ಕೊಲ್ಲುವ ಹೊಣೆಯನ್ನು ಹೊರುವುದಕ್ಕೆ ಒಪ್ಪಲಿಲ್ಲ.

ಇತ್ತ ರಮಾನಾಥನನ್ನು ಹುಡುಕುವ ಕೆಲಸ ಭರದಿಂದ ಸಾಗಿತ್ತು. ಆದರೆ ಅವನೇನೂ ಸಿಗಲಿಲ್ಲ. ಸಮಾಚಾರ ಪತ್ರಗಳಲ್ಲಿ ದಿನಾಲೂ ಈ ಮೊಕದ್ದಮೆ ವಿಷಯ ವಿಮರ್ಶೆ-ಪ್ರತಿವಿಮರ್ಶೆಗಳು ಹೊರಡುತ್ತಿದ್ದುವು. ಒಬ್ಬ ಪತ್ರಕಾರನು ಜಾಲಪಳನ್ನು ಭಿಟ್ಟಿಯಾಗಿ ಅವಳ ಹೇಳಿಕೆಯನ್ನು ಛಾಪಿಸಿದನು. ಇನ್ನೊಬ್ಬನು ಜೋಹರಳ ಹೇಳಿಕೆಯನ್ನು ಪ್ರಕಾಶಿಸಿದನು. ಪೋಲೀಸರಿಗೆ ಈ ಹೇಳಿಕೆಗಳ ನ್ನಿಲ್ಲ ಕಂಡು ಎದಿಗೆ ಶೂಲವಿರಿದಂತಾಯಿತು. ಜೋಹರಾ ಮತ್ತು ಜಾಲಪ ಇವರಿಬ್ಬರು ಕೆಲದಿನಗಳ ಮಟ್ಟಿಗೆ ಎಲ್ಲೋ ಹೋಗಿ ಅಡಗಿರದ್ದರೆ ಪೋಲೀಸರು ಅವರಿಗೆ ಬುದ್ಧಿ ಕಲಿಸದಿರುತ್ತಿದ್ದಿಲ್ಲ.

ಅಂತೂ ಎರಡು ತಿಂಗಳ ಮೇಲೆ ನಿರ್ಣಯವು ಹೊರಬಿತ್ತು. ಶಹರಿನ ಹೊರಗಡೆ ಒಂದು ಬಂಗಲೆಯಲ್ಲಿ ಒಬ್ಬ ಸಿವಿಲಿಯನರನ್ನು ಇದರ ವಿಚಾರಣೆ ಗೆಂದು ನೇಮಕ ಮಾಡಿದ್ದರು. ಅಪರಾಧಿಗಳು ಬಂಧಮುಕ್ತರಾದ ದಿನ ಆ ಬಂಗಲೆಯ ಬಳಿ ಅರ್ಧ ನಗರವೇ ಕೂಡಿತ್ತು. ಪೋಲೀಸರು ಕೈದಿಗಳನ್ನು ರಾತ್ರಿ ಹತ್ತುಘಂಟೆಗೆ ಬಿಟ್ಟರೂ ದರ್ಶಕರ ಗುಂಪು ಸೇರಿಯೇ ಸೇರಿತು. ಜನರು ಜಾಲಪಳನ್ನು ಎಳೆದುಕೊಂಡು ಬಂದಿದ್ದರು. ದೇವೀದೀನನು ಅವಳ ಹಿಂದಿನಿಂದ ಬಂದನು. ಜಾಲಪಳ ಮೇಲೆ ಪುಷ್ಪವೃಷ್ಟಿಯಾಗುತ್ತಿತ್ತು. 'ಜಾಲಪಾದೇವಿಕೇ ಜೈ' ಎಂಬ ಕೂಗು ಆಗಸಕ್ಕೇರುತ್ತಿತ್ತು.

ಆದರೆ ರಮಾನಾಥನ ಪರೀಕ್ಷೆ ಇನ್ನೂ ಮುಗಿಯಲಿಲ್ಲ. ಅವನ ಮೇಲೆ ಸುಳ್ಳು ಸಾಕ್ಷಿಯ ಅಭಿಯೋಗ ನಿಶ್ಚಯವಾಯಿತು.

೪೬

ರಮಾನಾಥನ ಮೇಲಿನ ಮೊಕದ್ದಮೆಯು ಅದೇ ಬಂಗಲೆಗೆ ಹತ್ತು ಗಂಟೆಯ ಸುಮಾರಿಗೆ ಆರಂಭವಾಯಿತು. ಪೋಲೀಸರ ಸಾಕ್ಷಿಗಳು ಮುಗಿದ ತರುವಾಯ ರಮಾನಾಥನು ಗತವರ್ಷದ ತನ್ನ ಜೀವನವೃತ್ತಾಂತವನ್ನೆಲ್ಲ ಹೇಳಿದನು. ವಕೀಲರ ಒಂದು ಪ್ರಶ್ನೆಗೆ ಉತ್ತರಕೊಡುತ್ತಾ ಹೀಗೆಂದನು—
 ಜಾಲಪಳ ತ್ಯಾಗ, ನಿಷ್ಠೆ, ಮತ್ತು ಸತ್ಯಪ್ರೇಮದಿಂದ, ಅದಕ್ಕೂ ಹೆಚ್ಚಾಗಿ ಜೋಹರಳ ನಿಷ್ಠುಪಟ ವ್ಯವಹಾರದಿಂದ ಕಣ್ಣುಗಳು ತೆರೆವುವು. ಎಲ್ಲರಿಗೂ ಅಂಧಕಾರ ದೊರೆವ ಕಡೆ ನನಗೆ ಪ್ರಕಾಶ ದೊರೆತುದು ನನ್ನ ಸೌಭಾಗ್ಯವೆಂದು ನಾನೆಣಿಸುತ್ತೇನೆ. ಈ ವಿಷದಲ್ಲಿಯೂ ನನಗೆ ಅವ್ಯತ ಲಭಿಸಿತು.

ಜೋಹರಾ ಕೊಟ್ಟ ಹೇಳಿಕೆ ಬಹಳ ಪ್ರಭಾವೋತ್ಪಾದಕವಾಗಿತ್ತು. ಯಾವ ಪ್ರಾಣಿಯನ್ನು ಸರಪಣಿಯಿಂದ ಬಿಗಿಯಲೆಂದು ನನ್ನನ್ನು ಕಳುಹಿ ದ್ದರೋ ಆ ಪ್ರಾಣಿಗೆ ಚಿಕಿತ್ಸೆಯ ಅವಶ್ಯಕತೆಯಿತ್ತಲ್ಲದೆ ಸರಪಣಿ ಬೇಕಾಗಿರಲಿಲ್ಲ. ಅವನಿಗೆ ಬೇಕಾಗಿದ್ದುದು ನೆರವಿನ ಕೈಯಲ್ಲದೆ ಕಾಲಿನ ಒಡೆತವಲ್ಲ. ಜಾಲಪಾ ದೇವಿಯ' ವಿಷಯದಲ್ಲಿ ಅವನಿಗಿದ್ದ ಶ್ರದ್ಧೆಯನ್ನೂ, ಅಚಲ ವಿಶ್ವಾಸವನ್ನೂ ಕಂಡು ನನ್ನನ್ನೇ ನಾನು ಮರೆತೆ. ನನ್ನ ನೀಚತೆಯ ಮೇಲೂ ಸ್ವಾರ್ಥಾಂಧತೆಯ ಮೇಲೂ ನನಗುಂಟಾದ ಲಜ್ಜೆ ಅಷ್ಟಿಷ್ಟಲ್ಲ. ನನ್ನ ಜೀವನವು ಎಷ್ಟು ಅಧಮ ವಾಗಿದೆ, ಎಷ್ಟು ಪತಿತವಾಗಿದೆ ಎಂಬುದು ನನಗೆ ಆಗಲೇ ತಿಳಿಯಿತು. ಜಾಲಪಾ ದೇವಿಯು ನಿಕಟ ಸಂಪರ್ಕದಲ್ಲಿ ಬರುವ ಸೌಭಾಗ್ಯವೊದಗಿದಾಗ ಆಕೆಯ ನಿಷ್ಠಾಮಸೇವೆಯನ್ನೂ ಉಜ್ವಲ ತಪಸ್ಸನ್ನೂ ನೋಡಿ ಮನಸ್ಸಿನಲ್ಲಿ ಅಳಿದುಳಿದ ಸಂಸ್ಕಾರಗಳೂ ನಾಶವಾದವು. ವಿಲಾಸಯುಕ್ತ ಜೀವನದ ಮೇಲೆ ನನಗೆ ತುಂಬಾ ತಿರಸ್ಕಾರವುಂಟಾಯಿತು. ನನಗೆ ಆಶ್ರಯ ದೊರೆವ ಭರವಸೆಯಿದ್ದರೆ ಅದು ಇದೇ ಸೆರಗಿನಲ್ಲಿ ಎಂದು ನಾನು ನಿರ್ಧರಿಸಿದೆ.

ಜಾಲಪಳ ಹೇಳಿಕೆಯನ್ನು ಕೇಳಿಯಂತೂ ದರ್ಶಕರ ಕಣ್ಣುಗಳು ನೀರಿ ನಿಂದ ತೊಯ್ದು ಹೋದವು. ಅವಳು ತನ್ನ ಹೇಳಿಕೆಯನ್ನು ಕೊನೆಗೊಳಿಸಿದ ಬಗೆ ಇದು—ನನ್ನ ಪತಿ ನಿರಪರಾಧಿ. ದೇವರ ದೃಷ್ಟಿಯಲ್ಲಿ ಮಾತ್ರವಲ್ಲ, ನೀತಿಯ ದೃಷ್ಟಿಯಿಂದ ಸಹ ನಿರಪರಾಧಿ. ನನ್ನ ವಿಲಾಸಾಸಕ್ತಿಯ ಪ್ರಾಯ ಶ್ಚಿತ್ತವನ್ನು ಮಾಡಬೇಕೆಂದು ಅವರ ಹಣೆಯಲ್ಲಿ ಬರೆದಿತ್ತೋ ಏನೋ. ಅವರ

ದನ್ನು ಮಾಡಿ ತೀರಿಸಿದರು. ಊರಿನಿಂದ ಮುಖ ಮರೆಯಿಸಿಕೊಂಡು ಓಡಿ ಹೋದರು. ಅವರು ನನ್ನ ಇಚ್ಛಾಪೂರ್ತಿ ಮಾಡುವಾಗಲೆಲ್ಲ ಸದೈವ ಕಲ್ಪನೆಯಿಂದಲೆ ಕೆಲಸ ಮಾಡಿದರೆಂಬುದೊಂದೇ ಅವರು ನನ್ನ ಮೇಲೆ ಮಾಡಿದ ಅತ್ಯಾಚಾರ. ನನ್ನನ್ನು ಪ್ರಸನ್ನಗೊಳಿಸಿ ಸುಖಿಯಾಗಿರಿಸುವುದಕ್ಕೋಸ್ಕರ ಅವರು ಎಂತಹ ದೊಡ್ಡ ಭಾರವನ್ನು ಹೊರುವುದಕ್ಕೂ ಹಿಂಜರಿಯಲಿಲ್ಲ. ವಿಲಾಸವೃತ್ತಿ ತೃಪ್ತಿಯನ್ನರಿಯದೆಂಬುದನ್ನು ಅವರು ಮರೆತರು. ಎಲ್ಲಿ ನನ್ನನ್ನು ತಡೆದು ಹಿಡಿಯಬೇಕೆತ್ತೋ, ಅಲ್ಲಿ ಪ್ರೋತ್ಸಾಹಿಸಿದರು. ನನಗೆ ಕಡುಕನ್ನುಂಟು ಮಾಡುವೆಂಬ ಭಯವನ್ನೊಡ್ಡಿಯೇ ಪೋಲೀಸರು ಇವರ ಬಾಯಿಗೆ ಬೀಗ ಹಾಕಿದರೆಂದು ನನ್ನ ದೃಢವಾದ ನಂಬುಗೆ. ಯಾರ ಕಾರಣದಿಂದ ಅವರಿಗೆ ಇಷ್ಟೊಂದು ಎಡರು-ತೊಡರುಗಳನ್ನು ಭವಿಸಬೇಕಾಯಿತೋ, ಆ ಅಪರಾಧಿನಿ ನಾನಿರುವೆ. ಅವರು ಹೇಳಿಕೆ ಬದಲಿಸುವಂತೆ ಮಾಡಿದವಳೂ ನಾನೇ. ಅವರು ದರೋಡೆಯಲ್ಲಿ ಕೈಹಾಕಿರುವರೆಂದು ನನಗೆ ನಂಬುಗೆಯುಂಟಾದಲ್ಲಿ, ಎಲ್ಲರಿಗೂ ಮೊದಲಾಗಿ ನಾನೇ ಅವರನ್ನು ತಿರಸ್ಕರಿಸುವೆ. ನಿರಪರಾಧಿಗಳ ಮಸಣದ ಮೇಲೆ ಅವರು ತಮ್ಮ ಭವನವನ್ನು ಕಟ್ಟಿಕೊಳ್ಳುವುದನ್ನು ನಾನು ಕಣ್ಣಾರೆ ನೋಡಿ ಸಹಿಸಲಾರೆ. ಇಲ್ಲಿ ದರೋಡೆ ನಡೆದ ದಿವಸಗಳಲ್ಲಿ ನನ್ನ ಪತಿ ಅಲ್ಲಹಾ ಬಾದಿನಲ್ಲಿದ್ದರೆಂಬುದನ್ನು ನ್ಯಾಯಾಲಯವು ಟಿಲಿಫೋನಿನ ಮುಖಾಂತರ ವಿಚಾರಿಸಿಕೊಳ್ಳಬಹುದು.

ನ್ಯಾಯಾಧೀಶರು ಸರಕಾರಿ ವಕೀಲರ ಹತ್ತಿರ ಕೇಳಿದರು—ಅಲ್ಲಹಾಬಾದಿನಿಂದ ಈ ವಿಷಯದಲ್ಲಿ ಏನಾದರೂ ರಿಪೋರ್ಟು ತರಿಸಿದ್ದೀರಾ ?

ವಕೀಲ—ಹೌದು. ಆದರೆ ಆ ವಿಷಯದಲ್ಲಿ ನಮ್ಮದೇನೂ ವಿವಾದವಿಲ್ಲ. ಪ್ರತಿವಾದಿಯ ಕಡೆಯ ವಕೀಲರೆಂದರು—ಅಪರಾಧಿಯು ದರೋಡೆಯಲ್ಲಿ ಸೇರಿರಲಿಲ್ಲವೆಂಬುದು ಇದರಿಂದ ಸಿದ್ಧವಾದಂತಾಯಿತು. ಅವನು ಸಾಕ್ಷಿಗಾರ ನಾದನೇಕೆ ಮತ್ತು ಹೇಗೆ ಎಂಬ ಪ್ರಶ್ನೆ ಮಾತ್ರ ಇನ್ನುಳಿದಿರುವುದು.

ವಾದಿಯ ಕಡೆಯ ವಕೀಲರೆಂದರು—ಸ್ವಾರ್ಥಸಿದ್ಧಿಯ ಉದ್ದೇಶವಲ್ಲದೆ ಬೇರೇನು ?

ಪ್ರತಿವಾದಿಯ ಕಡೆಯ ವಕೀಲ—ಮೊದಲು ಅವನನ್ನು ಮೋಸಗೊಳಿಸಿ ತಮ್ಮ ಕೆಲಸವನ್ನು ಸಾಧಿಸಿಕೊಂಡರು. ಅವನಿಗೆ ತಾನು ಪೋಲೀಸರ ಕೈಗೊಂಬೆ ಯಾಗಲೊಪ್ಪಿದುದು ಒಂದು ನಿರಾಧಾರವಾದ ಭಯದ ಮೇಲಿಂದ ಎಂದು

ತಿಳಿದುಬಂದಾಗ ಪೋಲೀಸರು ಬೆದರಿಕೆಯನ್ನೊಡ್ಡಿದರು.

ಸರಕಾರದ ಕಡೆಯ ವಕೀಲರು ವಿನಾದಕ್ಕೆ ತೊಡಗಿದರು—ಯುವರ್ ಆನರ್, ಈ ಹೊತ್ತು ತಮ್ಮ ಮುಂದೆ ಸೌಭಾಗ್ಯವಶಾತ್ ಬಹಳ ಕಡಮೆಯಾಗಿ ಸಂಭವಿಸುವಂತಹ ಒಂದು ಅಭಿಯೋಗ ಉಪಸ್ಥಿತವಾಗಿರುತ್ತದೆ. ಜನಕಪುರದ ದರೋಡೆಯ ವಿಷಯ ತಮಗೆ ಚೆನ್ನಾಗಿ ಗೊತ್ತು. ದರೋಡೆಗಳ್ಳರನ್ನು ಪೋಲೀಸರು ಹಿಡಿಯಲು ಪಟ್ಟಕಷ್ಟ ಅವರ್ಣನೀಯ. ಆದರೂ ಇಂತಹ ವಿಷಯಗಳಲ್ಲಿ ನ್ಯಾಯಾಲಯಕ್ಕೆ ಪುರಾವೆಗಳನ್ನೊದಗಿಸುವುದು ಎಷ್ಟು ಕಠಿಣವೆಂಬುದೂ ತಮಗೆ ತಿಳಿದಿರುವುದು. ಪ್ರಾಣಭಯದಿಂದ ಜನರೆಲ್ಲ ಸಾಕ್ಷಿ ಹೇಳಲು ಹಿಂಜರಿಯುತ್ತಾರೆ.

ಮಹಾನುಭಾವರೆ, ಇಂತಹ ಸಂಕಟದಲ್ಲಿ ಪೋಲೀಸರು ಬಿದ್ದಿರುವ ಹೊತ್ತು ಒಬ್ಬನೊಬ್ಬ ಯುವಕನು ಮುಂದೆ ಬಂದು ತಾನು ದರೋಡೆಗಳ್ಳರ ವಿಷಯ ಎಲ್ಲವನ್ನೂ ಬಲ್ಲೆನೆಂದು ಹೇಳಿ, ದರೋಡೆಯ ಘಟನೆಯನ್ನು ಪ್ರಮಾಣಪೂರ್ಣವಾಗಿ ವರ್ಣಿಸಿ, ಅವರನ್ನು ಮೋಸಗೊಳಿಸುತ್ತಾನೆ. ಈ ಯುವಕನು ಅಲ್ಲಹಾಬಾದಿನಿಂದ ಓಡಿ ಬಂದಿದ್ದು, ಈ ನಗರದಲ್ಲಿ ಹೊಟ್ಟಿಗಿಲ್ಲದೆ ಸಾಯುತ್ತಿದ್ದನು. ತನ್ನ ಭಾಗ್ಯನಿರ್ಮಾಣಕ್ಕೆ ಬಿಗಿದುಬಂದ ಈ ಸುವರ್ಣ ಸಂದರ್ಭವನ್ನು ಉಪಯೋಗಿಸಿಕೊಳ್ಳಲು ಅವನು ಹವಣಿಸಿದ್ದರಿಂದಲೇ ಪೋಲೀಸರು ಅವನ ಮೋಸಕ್ಕೆಳಗಾದರು; ಇಲ್ಲವಾದರೆ ಸಾಕ್ಷಿ ಪುರಾವೆಗಳು ಸರಿಯಾಗಿ ಸಿಗದೆ ಪೋಲೀಸರು ಅಪರಾಧಿಗಳ ಮೇಲೆ ಮೊಕದ್ದಮೆ ನಡೆಯಿಸುತ್ತಲೇ ಇದ್ದಿಲ್ಲ.

ಆದರೆ ಈ ನಡುವೆ ಅವನಿಗೆ ಸ್ವಭಾಗ್ಯ ನಿರ್ಮಾಣಕ್ಕೆ ಇದಕ್ಕಿಂತಲೂ ಒಳ್ಳೆಯ ಸಂದರ್ಭವೊಂದು ದೊರೆತಂತೆ ತೋರುವುದು. ಸರಕಾರದ ವಿರೋಧಿ ಸಂಸ್ಥೆಗಳು ಅವನಿಗೆ ಪ್ರಲೋಭಗಳನ್ನು ತೋರಿಸಿ, ಸ್ವಾರ್ಥಸಿದ್ಧಿಯ ಹೊಸ ದಾರಿಯನ್ನು ಕಾಣಿಸಿರಬೇಕೆಂಬುದು ಬಹಳ ಸಂಭವವಾಗಿ ಕಾಣುವುದು. ಅವನು ಸ್ವಾರ್ಥಕ್ಕೋಸುಗ ಏನು ಮಾಡಲಿಕ್ಕೂ ಸಿದ್ಧನು—ಒಬ್ಬನ ಕತ್ತು ಹಿಚುಕಲೂ ಅಂಜುವವನಲ್ಲ, ಸಾಧು ವೇಷ ಧರಿಸಲೂ ಹಿಂಜರಿವವನಲ್ಲ! ಅವನ ಜೀವನದ ಲಕ್ಷ್ಯವೇ ಇದು. ಅವನ ಹೇತುವೇನೇ ಆಗಿದ್ದರೂ ಕೊನೆಗವನ ಸದ್ಭುದ್ಧಿಯು ಅವನ ಸ್ವಾರ್ಥವನ್ನು ಜಯಿಸಿದುದನ್ನು ನೋಡಿ ನಾವೆಲ್ಲಾ ಸಂತೋಷಿಸಬೇಕಾಗಿದೆ. ಅಪರಾಧಿಗಳನ್ನು ಹಾಗೆಯೇ ಬಿಟ್ಟುಬಿಡುವುದು

ಪೋಲೀಸರಿಗೆ ಎಷ್ಟು ಆಪತ್ತಿಜನಕವೋ, ಅಷ್ಟೇ ನಿರಪರಾಧಿಗಳಿಗೆ ದಂಡನೆ ಮಾಡುವುದೂ ಸಹ ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಸರಕಾರವು ತನ್ನ ಕಾರ್ಯಕ್ರಮದ ವೈಭವವನ್ನು ತೋರ್ಪಡಿಸಲೆಂದು ಪೋಲೀಸರ ಮೌಠಿ ಗೊಳಗಾಗಿ, ಸಾರಹೀನವಾದ ಮೊಕದ್ದಮೆಗಳನ್ನು ನಡೆಯಿಸುತ್ತಾ ಕೂಡುವಷ್ಟು ನ್ಯಾಯಶೂನ್ಯವಾಗಿದೆಯೆಂದು ನಾವು ಎಣಿಸಲಾಗದು. ಆದರೆ ಸರಕಾರಕ್ಕೆ ಈ ಯುವಕನ ದೆಸೆಯಿಂದಾಗಿ ಉಂಟಾಗಿರುವ ಸಾವಿರಾರು ರೂಪಾಯಿಗಳ ಹಾನಿಯನ್ನು ತುಂಬುವುದಕ್ಕೆ ಹೊಣೆಯಾರು? ಇಂಥವನಿಗೆ ಆದರ್ಶ ದಂಡನೆ ದೊರೆಯತಕ್ಕದ್ದು. ಈ ರೀತಿಯಲ್ಲಿ ಮಿಥ್ಯಾಪೋಷಣೆಯನ್ನು ನಿರ್ಮಿಸುವ ಮನುಷ್ಯನನ್ನು ಬಂಧನದಲ್ಲಿರಿಸಿದರೆ ಸಮಾಜಕ್ಕೆ ಹಿತವಾದೀತು. ಎಲ್ಲಿ ಈತನಿಗೆ ಕೆಲವು ದಿನಗಳ ತನಕವಾದರೂ ಆತ್ಮಚಿಂತನೆಗೆ ಅವಕಾಶ ದೊರೆಯದೋ ಅದೇ ಇವನಿಗೆ ಈ ಸಮಯ ಉಪಯುಕ್ತವಾದ ಸ್ಥಾನ. ಅಲ್ಲಿಯ ಏಕಾಂತವಾಸದಿಂದ ಇವನಿಗೆ ಆಂತರಿಕ ಜಾಗೃತಿ ಪ್ರಾಪ್ತವಾದರೂ ಆಗಬಹುದು. ಇವನು ಪೋಲೀಸರಿಗೆ ಮೋಸಮಾಡಿದನೆೇ ಇಲ್ಲವೇ ಎಂಬುದಿಷ್ಟೇ ನಿರೀಕ್ಷಿಸಿ ವಿಚಾರ ಮಾಡಲಿರುವ ಪ್ರಶ್ನೆ. ಅದರಲ್ಲಿಯೂ ಸಂದೇಹ ಉಳಿದಿಲ್ಲ. ಇನ್ನು ಬೆದರಿಕೆ-ಗದರಿಕೆಗಳ ಅಕ್ಷೇಪ ಸುಳ್ಳು. ಯಾಕೆಂದರೆ ಮೊದಲಿನ ನ್ಯಾಯಾಲಯದಿಂದ ಜಡ್ಜರ ನ್ಯಾಯಾಲಯಕ್ಕೆ ಮೊಕದ್ದಮೆ ಬಂದಾಗ ಇವನು ತನ್ನ ಹೇಳಿಕೆಯನ್ನು ಹಿಂತೆಗೆಯಬಹುದಿತ್ತು. ಅವನು ಮಾಡಿದುದೆಲ್ಲ ಸ್ವೇಚ್ಛೆಯಿಂದಲೇ ಹೊರತು ಯಾರ ಒತ್ತಾಯದಿಂದಲೂ ಅಲ್ಲವೆಂಬುದು ಇದರಿಂದ ಸ್ಪಷ್ಟವಾಗುತ್ತಿದೆ.

ಆಮೇಲೆ ಪ್ರತಿನಾದಿಯ ಕಡೆಯ ವಕೀಲರು ಎದ್ದುನಾಡಿಸತೊಡಗಿದರು. ಮೊದಲು ರಮಾನಾಥನು ಅಲ್ಲಹಾಬಾದಿನಿಂದ ಓಡಿಬಂದ ಸಂದರ್ಭವನ್ನೂ, ಪೋಲೀಸರ ಕೈಗೆ ಸಿಕ್ಕುಬಿದ್ದ ಪರಿಸ್ಥಿತಿಯನ್ನೂ, ಸುಳ್ಳುಸಾಕ್ಷಿಯನ್ನು ಹೇಳಿ ಸುವುದಕ್ಕೆ ಅವರು ಹೊಡೆದ ಉಪಾಯಗಳನ್ನೂ, ಜಾಲಪಳ ತ್ಯಾಗವನ್ನೂ, ಜೋಹರಳ ಆತ್ಮ ಪರಿವರ್ತನೆಯನ್ನೂ ವಿವರಿಸಿದ ಬಳಿಕ ಅವರು ಹೀಗೆಂದರು.

ರಮಾನಾಥನು ಸುಳ್ಳುಸಾಕ್ಷಿ ಹೇಳಿರುವನೆಂಬುದನ್ನು ನಾನೇನೂ ಅಲ್ಲಗಳೆಯುವುದಿಲ್ಲ; ಆದರೆ ಪರಿಸ್ಥಿತಿ ಮತ್ತು ಪ್ರಲೋಭನಗಳನ್ನು ವಿಚಾರಿಸಿ ನೋಡುವಾಗ ಅವನ ಅಪರಾಧದ ಗಹನತೆ ಬಹುಮಟ್ಟಿಗೆ ಇಳಿದು ಹೋಗುವುದೆಂದು ನನ್ನ ಭಾವನೆ. ಅವನು ಸುಳ್ಳುಸಾಕ್ಷಿ ಹೇಳಿದುದರಿಂದ ನಿರಪರಾಧಿಗಳಿಗೆ

ದಂಡನೆಯಾಗುತ್ತಿದ್ದರೆ ಆ ಮಾತು ಬೇರೆ. ಹದಿನೈದು ಯುವಕರ ಪ್ರಾಣಗಳು ಉಳಿದ ಮೇಲೂ ಸಮ್ಮತಿಸುವಾಗ ಅವನು ಶಿಕ್ಷಾರ್ಹನೆ ? ಅವನ ಸರಳತೆಯೂ ಸಜ್ಜನತೆಯೂ ವೇಶ್ಯೆಯೊಬ್ಬಳ ಮನಸ್ಸನ್ನಾದರೂ ಹೇಗೆ ಸೂರೆಗೊಂಡಿತೆಂಬುದನ್ನು ತಾವು ಬಲ್ಲೆರಿ. ಅವಳು ತನ್ನ ಉದ್ದೇಶವನ್ನೇ ಮರೆತು ಅವನಿಗೆ ದಾರಿಯ ಬೆಳಕಾಗಿ ಪರಿಣಮಿಸಿದುದು ಕಡಮೆ ಮಹತ್ವದ ವಿಷಯವೆ ? ಜಾಲಪಾದೇವಿಯ ಕರ್ತವ್ಯಪರಾಯಣತೆಯು ದಂಡನೆಗೆ ತಕ್ಕದ್ದೆ ? ಈ ನಾಟಕದ ನಾಯಕಿಯಾದ ಅವಳ ಸದನುರಾಗವನ್ನೂ, ಸರಳ ಪ್ರೇಮವನ್ನೂ, ಧರ್ಮ ಪರಾಯಣತೆಯನ್ನೂ, ಇನ್ನಿತರ ಗುಣಗಳನ್ನೂ ಎಷ್ಟು ಹೊಗಳಿದರೂ ತೀರದು ! ಅವಳೆಂದು ರಂಗಭೂಮಿಗೆ ಪ್ರವೇಶಿಸದಿದ್ದರೆ ಹದಿನೈದು ಮನೆಗಳು ಹಾಳಾಗುತ್ತಿದ್ದವು. ಹದಿನೈದು ಕುಟುಂಬಗಳಿಗೆ ಅಭಯದಾನವಿತ್ತಾಕೆ ಅವಳು ! ಪೋಲೀಸರು ಹೇಳಿದಂತೆ ಕುಣಿಯುವದಾದರೆ ತನ್ನ ಸಾಂಸಾರಿಕ ಭವಿಷ್ಯವು ಎಷ್ಟು ಉಜ್ವಲವಾಗುವದೆಂದೂ, ತನ್ನನ್ನು ಹಗಲಿರುಳು ಕಾಡಿಸುತ್ತಿದ್ದ ಅವೆಷ್ಟು ಚಿಂತೆಗಳು ಹೇಳ ಹೆಸರಿಲ್ಲದಾಗುವವೆಂದೂ, ಬೇಕು ಬೇಕಾದ ಒಡವೆ ವಸ್ತುಗಳು, ಮನೆ ಮೋಟಾರು ಇತ್ಯಾದಿಗಳ ಪೂರೈಕೆಯಾಗುವದೆಂದೂ, ಆಕೆಗೆ ತಿಳಿದಿದ್ದರೂ ಅವಳು ಯಾತನೆಯನ್ನನುಭವಿಸಲು ಸಿದ್ಧಳಾಗುತ್ತಾಳೆ. ಅವಳು ಪತಿಮಂಚಿತಳಾಗಿ ಜೀವನಪಥದಲ್ಲಿ ತೊಳಲಬೇಕೆಂಬುದು ನಾನವಳ ಧರ್ಮಾನುರಾಗಕ್ಕೆ ಕೊಡುವ ಉಪಯುಕ್ತ ಬಹುಮಾನವೆ ? ಉಚ್ಚಕೋಟಿಯ ಶಿಕ್ಷಣವನ್ನು ಪಡೆಯದ ಓರ್ವ ಸಾಧಾರಣ ಸ್ತ್ರೀಯಲ್ಲಿ ಇಂತಹ ನಿಷ್ಕೃತ್ಯಗಳ ಮೂಡುವುದು ದೈವೀಪ್ರೇರಣೆಯ 'ಪರಿಚಾಯಕವಲ್ಲವೆ ? ಒಬ್ಬಳು ಪತಿತೆಯೂ ಈ ಕಾರ್ಯದಲ್ಲಿ ನೆರವಾದಳೆಂಬುದರಲ್ಲಿ ಏನೊಂದೂ ಮಹತ್ವವಿಲ್ಲವೆ ? ತುಂಬಾ ಮಹತ್ವವಿದೆಯೆಂದು ನಾನು ನಿಶ್ಚಯವಾಗಿ ಹೇಳಬಲ್ಲೆ. ಇಂತಹ ಅಭಿಯೋಗಗಳು ದಿನ ನಿತ್ಯವೂ ಬರುತ್ತಿರುವುದಿಲ್ಲ. ತಮ್ಮಗಳ ಜೀವನದಲ್ಲಿ ಇಂತಹ ಅಭಿಯೋಗ ಇದೊಂದೇ ಆದರೂ ಆಗಬಹುದು. ಇನ್ನೊಂದು ವಿಷಯವನ್ನು ತಾವೆಲ್ಲ ನೆನಪಿನಲ್ಲಿಡಬೇಕು. ಈ ನ್ಯಾಯಾಲಯದ ಹೊರಗೆ ನೀವಿಲ್ಲಿ ಮಾಡಿದ ನ್ಯಾಯದ ಕುರಿತು ವಿಚಾರಣೆ ನಡೆಯಿಸುವ ಬೇರೊಂದು ದೊಡ್ಡ ನ್ಯಾಯಾಲಯವಿದೆ. ಆ ನ್ಯಾಯಾಲಯವು ಒಪ್ಪುವಂಥ ನಿರ್ಣಯವೇ ಸರಿಯಾದ ನಿರ್ಣಯ. ಸುಳ್ಳು ಹೇಳಿದ ಮೇಲೆ ಪಶ್ಚಾತ್ತಾಪಪಟ್ಟು ನಿಜವನ್ನು ನುಡಿದನೆಂಬುದರಿಂದ ಮತ್ತು ಭೋಗವಿಲಾಸಯುಕ್ತ ಜೀವನವನ್ನು

ಕಾಲಿಂದೊದೆದು ಅರೆಹೊಟ್ಟೆಯಿಂದ ಕಾಲಕ್ಷೇಪ ಮಾಡಿದನೆಂಬುದರಿಂದ, ತಾವು ಒಬ್ಬನನ್ನು ಅಪರಾಧಿಯೆಂದು ನಿರ್ಣಯಿಸುವದಾದರೆ, ಲೋಕದ ಮುಂದೆ ಬಹಳ ಉಚ್ಚ ಆದರ್ಶನದ ನ್ಯಾಯವನ್ನು ಪ್ರದರ್ಶಿಸಿದಂತಾಗಲಾರದೆಂದು ನಾನು ದೃಢವಾಗಿ ಹೇಳಬಲ್ಲೆ.

ಸರಕಾರದ ಕಡೆಯ ವಕೀಲರು ಇದಕ್ಕೆ ಪ್ರತ್ಯುತ್ತರವನ್ನು ಕೊಟ್ಟರು— ಧರ್ಮ-ಆದರ್ಶಗಳು ತಂತಮ್ಮ ಸ್ಥಾನದಲ್ಲಿರುವಾಗ ಬಹಳ ಆದರದ ವಸ್ತುಗಳೆಂಬುದರಲ್ಲಿ ಸಂದೇಹವಿಲ್ಲ; ಆದರೆ ತಿಳಿದೂ-ತಿಳಿದೂ ಸುಳ್ಳು ಸಾಕ್ಷಿಯನ್ನಿತ್ತ ಮನುಷ್ಯನು ಅಪರಾಧಿಯೆಂಬುದರಲ್ಲಿಯೂ ಏನೂ ಸಂದೇಹವಿರದು. ಸಜಿಯ ಭಯದಿಂದ ಸುಳ್ಳು ಸಾಕ್ಷಿ ಹೇಳಿ ಅವನು ಪೋಲಿಸರನ್ನು ಮೋಸಗೊಳಿಸಿದುದೇಕೆ? ಅವನು ಹಾಗೆ ಮಾಡಿದುದು ಅನುಚಿತವೆಂದು ತಿಳಿಯುವುದಾದರೆ ಅವನಿಗೆ ದಂಡನೆಯನ್ನು ವಿಧಿಸಿಯೇ ತೀರುವರೆಂದು ನಾನು ತಿಳಿಯುತ್ತೇನೆ.

ಇನ್ನು ನ್ಯಾಯಾಧೀಶರು ನಿರ್ಣಯವನ್ನೋದುವ ಸಮಯ ಸನ್ನಿಹಿತವಾಯಿತು. ನೆರೆದಿದ್ದ ಎಲ್ಲ ಜನರಿಗೂ ರಮಾನಾಥನ ಮೇಲೆ ಸಹಾನುಭೂತಿಯುಂಟಾಗಿತ್ತು; ಹಾಗೆಯೇ ಅವನಿಗೆ ದಂಡನೆ ಸಿಕ್ಕೇಸಿಗುವುದೆಂಬುದೂ ಎಲ್ಲರಿಗೂ ಖಂಡಿತವಾಗಿತ್ತು. ಜನರು ಬಹಳ ಔತ್ಸುಕ್ಯದಿಂದ ನಿರ್ಣಯವನ್ನಾಲಿಸಲು ಸಿದ್ಧರಾದರು.

“ ಒಬ್ಬ ಯುವಕನು ತನ್ನ ಪ್ರಾಣರಕ್ಷಣೆಯ ಸಲುವಾಗಿ ಪೋಲಿಸರ ಮೊರೆಹೊಕ್ಕು, ತಾನು ಯಾವ ಭಯದಿಂದ ಅವರಿಗೆ ಶರಣು ಬಂದಿದ್ದನೋ, ಆ ಭಯವು ನಿರಾಧಾರವಾದುದೆಂದು ತಿಳಿದು ಬಂದೊಡನೆ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡನೆಂಬುದು ವಿವಾದಾಸ್ಪದ ವಿಷಯವಾಗಿದೆ. ರಮಾನಾಥನಲ್ಲಿ ಅಂತಹ ಸತ್ಯನಿಷ್ಠೆ ಇರುತ್ತಿದ್ದರೆ ಅವನು ಪೋಲಿಸರ ಆಶ್ರಯವನ್ನು ಹಾರೈಸುತ್ತಲೇ ಇದ್ದಿಲ್ಲ; ಪೋಲಿಸರೇ ಅವನಿಗೆ ಪ್ರಲೋಭಗಳನ್ನು ತೋರಿಸಿ ರಕ್ಷಣೆಗೆ ಇದ್ದೊಂದು ಉಪಾಯವನ್ನು ಸೂಚಿಸಿದರೆಂಬುದರಲ್ಲಿ ಏನೂ ಸಂದೇಹವಿಲ್ಲ. ಈ ವಿವಾದದಲ್ಲಿ ಸಾಕ್ಷಿ ಹೇಳಬೇಕೆಂಬ ಪ್ರಸ್ತಾವವು ಅವನ ಮನಸ್ಸಿನೊಳಗೇ ಉತ್ಪನ್ನವಾಯಿತೆಂಬ ಮಾತನ್ನು ನಾನು ಒಪ್ಪಲಾರೆ. ಅವನ ಮುಂದಿರಿಸಿದ ಪ್ರಲೋಭಗಳನ್ನು ಅವನು ಪ್ರಾಣಭಯದಿಂದಲೇ ಸ್ವೀಕರಿಸಿರಬೇಕು. ಅಷ್ಟು ಮಾತ್ರವಲ್ಲದೆ ಅವನು ಯಾರ ವಿರುದ್ಧ ಸಾಕ್ಷಿ ಹೇಳಬೇಕೆತ್ತೋ ಅವರೆಲ್ಲರೂ ನಿಜವಾದ ಅಪರಾಧಿಗಳೆಂದು ಅವನಿಗೆ ಪೋಲೀ

ಸರು ಮನಗಾಣಿಸಿರಬೇಕು. ಏಕೆಂದರೆ ರಮಾನಾಥನಲ್ಲಿ ಶಿಕ್ಷೆಯ ಭಯದ ಜತೆಗೆನೇ ನ್ಯಾಯಭಕ್ತಿಯೂ ಇದೆ. ಸ್ವಾರ್ಥಕ್ಕೋಸುಗ ಸುಳ್ಳು ಸಾಕ್ಷಿ ಹೇಳುವುದನ್ನು ವೃತ್ತಿಯಾಗಿ ಮಾಡಿಕೊಂಡ ಸಾಕ್ಷಿಗಾರರಲ್ಲಿ ಅವನೊಬ್ಬನಲ್ಲ. ವೋಲೀಸರ ಗದರಿಕೆಯಿಂದ ತಾನು ಹಿಂದೆ ಕೊಟ್ಟ ಹೇಳಿಕೆಯನ್ನು ಜಡ್ಜರ ಕೋರ್ಟಿನಲ್ಲಿ ಹಿಂತೆಗೆಯಲಾರದೆ ಹೋದನು. ರಮಾನಾಥನು ಈ ಗದರಿಕೆಗಳಿಗೊಳಗಾದುದು ಅವನ ದೌರ್ಬಲ್ಯವೇನೋ ಖಂಡಿತ; ಆದರೆ ಪರಿಸ್ಥಿತಿಯ ದೃಷ್ಟಿಯಿಂದ ಈ ಅಪರಾಧವು ಕ್ಷಮ್ಯ. ಆದುದರಿಂದ ನಾನು ರಮಾನಾಥನು ನಿರ್ದೋಷಿಯೆಂದು ತೀರ್ಪುಕೊಡುತ್ತೇನೆ.

೪೨

ಚೈತ್ರನಾಸದ ಶೀತಲ, ಸುರಮ್ಯ, ಸ್ಫೂರ್ತಿಮಯ ಸಂಧ್ಯಾಕಾಲ; ನಳನಳಿಸುತ್ತಿರುವ ಬಯಲು, ಸಾಲಾಗಿ ನೆಟ್ಟಿರುವ ಆಲದ ಮರಗಳು, ಅವುಗಳ ಕೆಳಗೆ ಕಟ್ಟಿರುವ ದನವಮ್ಮಿಗಳು, ಕುಂಬಳ ಮುಂತಾದ ತರತರದ ಬಳ್ಳಿಗಳಿಂದ ರಂಜಿಸುವ ಗುಡಿಸಲುಗಳು; ಧೂಳು-ಗೊಬ್ಬರ, ಬೊಬ್ಬೆ-ಗದ್ದಲ, ಯಾವುದೂ ಇಲ್ಲ. ಸುಖಶಾಂತಿಗಳನ್ನು ಬಯಸುವವರಿಗೆ ಇದಕ್ಕಿಂತ ಒಳ್ಳೆಯ ನೆಲೆವೀಡು ಬೇರಾವುದಿದ್ದೀತು? ಅಲ್ಲೇ ಕೆಳಗೆ ಹೊಂಬಣ್ಣದ ಗಂಗೆಯು ಚೆಂಬಣ್ಣ ನೀಲವರ್ಣಗಳಿಂದ ಧಳಧಳಿಸುತ್ತಲೂ, ಮಂದಸ್ವರದಲ್ಲಿ ಹಾಡುತ್ತಲೂ, ಒಂದೆಡೆ ನೆಗೆಯುತ್ತಲೂ, ಇನ್ನೊಂದೆಡೆ ಮೆಲಿನಡೆಯಿಂದ ಸಾಗುತ್ತಲೂ, ಮತ್ತೊಂದೆಡೆ ಚಪಲೆಯಾಗಿಯೂ, ಮಗುದೊಂದೆಡೆ ಗಂಭೀರೆಯಾಗಿಯೂ, ಅನಂತ ಅಧಿಕಾರಕ್ಕಿದಿರಾಗಿ ಹರಿಯುತ್ತಿದ್ದಾಳೆ. ಬಹು ರಂಜಿತ ಬಾಲ್ಯಸ್ಮೃತಿಯು ಕ್ರೀಡೆ ಮತ್ತು ವಿನೋದದ ಮಡಿಲಲ್ಲಿ ಆಟವೆಸಗುತ್ತ ಚಿಂತಾಮಯವೂ, ಆನಂದಮಯವೂ, ಅಂಧಕಾರಮಯವೂ ಆದ ಭವಿಷ್ಯದದಿಶೆಗೆ ಸಾಗುತ್ತಿ ದೆಯೋ ಎಂಬಂತಿತ್ತು ಅವಳ ಆ ನಡಿಗೆ. ಪ್ರಯಾಗಕ್ಕೆ ಸಮೀಪದಲ್ಲಿರುವ ಈ ಹಳ್ಳಿಯಲ್ಲಿ ದೇವೀದೀನ ರಮಾನಾಥರು ನೆಲೆಯೂರಿ ಮೂರು ವರುಷಗಳು ಸಂದಿವೆ.

ದೇವೀದೀನನು ಇಲ್ಲಿ ಜಮೀನನ್ನು ತೆಗೆದುಕೊಂಡು, ಬೇಸಾಯ ಮಾಡುತ್ತಾ, ದನಕರಗಳನ್ನು ಸಾಕುತ್ತಾ ಕರ್ಮಯೋಗದಲ್ಲಿ--ಅವಿರತ

ಉದ್ಯೋಗದಲ್ಲಿ—ಸುಖಶಾಂತಿಗಳ ನೆಲೆಗಾಣುತ್ತಿದ್ದಾನೆ. ಅವನ ಮುಖದಲ್ಲಿ ಅಂದಿದ್ದ ನಿರಿಗಳು ಈಗ ಮಾಯವಾಗಿ ಅವುಗಳ ಸ್ಥಾನದಲ್ಲಿ ಸ್ಫೂರ್ತಿಯ ನವಕಾಂತಿ ಉದಯವಾಗಿದೆ.

ಸಂಜೆಯಾಯಿತು. ದನಕರುಗಳು ಮೇದು ಬಂದುವು. ಜಗ್ಗೊ ಅವುಗಳನ್ನು ಗೂಟಕ್ಕೆ ಕಟ್ಟಿ ಪ್ರತಿಯೊಂದರ ಇದಿರೂ ಸ್ವಲ್ಪ ಸ್ವಲ್ಪ ಹುಲ್ಲನ್ನು ಹರವಿದಳು. ಅಸ್ವರಲ್ಲಿ ಗೋಪಿ-ದೇವೀದೀನರು ಹೊಲದಿಂದ ಗಾಡಿಯ ಮೇಲೆ ತಾವು ಕೊಯ್ದ ಗಿಡಗಳ ಹೊರೆ ಹೇರಿಕೊಂಡು ಬಂದರು. ದಯಾನಾಥರು ಹಿಂದೆಯೇ ಆಲದ ಮರದ ಕೆಳಗೆ ಸ್ವಚ್ಛವಾಡಿಟ್ಟಿದ್ದ ಸ್ಥಳದಲ್ಲಿ ಆ ಹೊರೆಯನ್ನು ಇಳಿಸಲಾಯಿತು. ದಯಾನಾಥರು ನೌಕರಿ ಬಿಟ್ಟು ದೇವೀದೀನನ 'ಅಸಿಸ್ಟೆಂಟ್' ಆಗಿ ಕೆಲಸ ಮಾಡುತ್ತಿದ್ದರು. ಈಗಲೂ ಅವರಿಗೆ ಬರುವ ಸಮಾಚಾರ ಪತ್ರಗಳಿಗೆ ಮಿತಿಯಿಲ್ಲ. ಅವುಗಳನ್ನು ಸುತ್ತಲಿನ ಹಳ್ಳಿಗರಿಗೆ ಓದಿ ಅರ್ಥಹೇಳುವುದೆಂದರೆ ಅವರಿಗೆ ಬಹಳ ಮೆಚ್ಚು.

ರಮಾನಾಥನಿಗೆ ಈಗ ಈ ರೀತಿಯ ಜೀವನದ ಮೇಲೆ ಬಲು ಮಮತೆ. ಪ್ರಾತಃಕಾಲದಲ್ಲೇ ಎದ್ದು ಗಂಗಾಸ್ನಾನ ಮಾಡಿ, ತುಸು ವ್ಯಾಯಾಮ ತೆಗೆದು ಕೊಳ್ಳುವನು. ಆಮೇಲೆ ಹಾಲು ಕುಡಿದು ನಸುಕು ಹರಿಯುವ ಹೊತ್ತಿಗೆ ಸರಿಯಾಗಿ ತನ್ನ ಔಷಧಿಗಳ ಪೆಟ್ಟಿಗೆಯನ್ನು ತಂದು ಕೂತು ಬಿಡುವನು. ಹಲವು ವೈದ್ಯಕ ಗ್ರಂಥಗಳನ್ನೋದಿ ಚಿಕ್ಕದೊಡ್ಡ ರೋಗಗಳ ಚಿಕಿತ್ಸಾ ವಿಧಾನವನ್ನು ಅರಿತುಕೊಂಡಿರುವನು. ಹತ್ತಿರದ ಹಳ್ಳಿಗಳಿಂದ ಏನಿಲ್ಲನಾದರೂ ದಿನಾಲು ಐದಾರು ಜನರಾದರೂ ಚಿಕಿತ್ಸೆಗೆ ಬಂದೇ ಬರುತ್ತಾರೆ. ಈ ಕೆಲಸ ಮುಗಿದ ಮೇಲೆ ತೋಟದ ಕೆಲಸಕ್ಕೆ ತೊಡಗುವನು.

ದೇವೀದೀನನು ಎತ್ತುಗಳನ್ನು ಗಾಡಿಯಿಂದ ಬಿಟ್ಟು ಬೇರೆಕಡೆ ಕಟ್ಟಿ ದಯಾನಾಥರ ಹತ್ತಿರ 'ರಮಾನಾಥ ಇನ್ನೂ ಬರಲಿಲ್ಲವೆ?' ಎಂದು ಕೇಳಿದನು.

ದಯಾನಾಥರೆಂದರು—ಇನ್ನೂ ಏಕೆ ಬರಲಿಲ್ಲವೋ? ಆದರೆ ನೋಡು ಇನ್ನು ಇವರು ಗುಣಹೊಂದಿಯಾರೆಂದು ನನಗೆ ಆಸೆಯಿಲ್ಲ. ಕಾಲಚಕ್ರದ ಮಹಿಮೆ. ಇಲ್ಲವಾದರೆ ಏನು ವೈಭವದಲ್ಲಿರುತ್ತಿದ್ದರು! ಬಂಗಲೆ, ಗಾಡಿ, ಮೋಟರು ಯಾವುದಕ್ಕೂ ಕಡಮೆ ಇರಲಿಲ್ಲ. ಈಗ ಈ ಸ್ಥಿತಿಗೆ ಬಂದಿದ್ದಾರೆ. ಅಣ್ಣ ತಮ್ಮಂದಿರ ಮಕ್ಕಳು ಬಂದು ಇದ್ದುದನ್ನೆಲ್ಲ ದೋಚಿಕೊಂಡು ಹೋದರು.

ದೇವೀದೀನನೆಂದನು—ಕೋರ್ಟಿಗೆ ಹೋದರೆ ಎಲ್ಲಾ ಸಿಗಲು ಶಕ್ಯವಿದೆ

ಯೆಂದು ರಮಾನಾಥನು ಹೇಳುತ್ತಾನೆ. ಆದರೆ ಕೋರ್ಟಿನಲ್ಲಿ ಸುಳ್ಳು ಹೇಳುವುದಕ್ಕೆ ಇವರ ಸಮ್ಮತಿಯಿಲ್ಲ. ತುಂಬಾ ಒಳ್ಳೆಯ ವಿಚಾರದ ಹೆಂಗಸು.

ರಾಮೇಶ್ವರಿ ಒಂದು ಕೂಸನ್ನೆತ್ತಿಕೊಂಡು ಬಂದು ದಯಾನಾಥರ ಕೈಯಲ್ಲಿ ಕೊಟ್ಟು ದೇವೀದೀನನ ಹತ್ತಿರ 'ಅಣ್ಣಾ, ಸ್ವಲ್ಪ ಆಕಡೆ ಹೋಗಿ ರತನಳನ್ನು ನೋಡಿ ಬಾ. ಏನಾಗುವುದೋ ದೇವರೇ ಬಲ್ಲ. ಜೋಹರಾ ಮತ್ತು ವಧು ಅಳುತ್ತಿದ್ದಾರೆ. ಹೊರಗೆ ಹೋದ ರಮಾನಾಥ ಇನ್ನೂ ತೋರುವುದಿಲ್ಲ; ಎಂದಳು. ದೇವೀದೀನನು ದಯಾನಾಥರ ಹತ್ತಿರಹೋಗಿ 'ಹೋಗಿ ನೋಡಿ ಬರೋಣವೆ?' ಎಂದು ಕೇಳಿದನು. ರಾಮೇಶ್ವರಿ, 'ಇವರಲ್ಲಿ ಬರುತ್ತಾರೆ? ಹಾಸುಗೆ ಹಿಡಿದವರನ್ನು ನೋಡಿದರೆ ಇವರ ಪ್ರಾಣವೇ ಹಾರಿಹೋದೀತು.' ಎಂದು ಹೇಳಿದಳು.

ದೇವೀದೀನನು ರತನಳ ಕೊಠಡಿಯನ್ನು ಹೊಕ್ಕನು. ಬಿದಿರು ಮಂಚದ ಮೇಲೆ ಮಲಗಿದ್ದ ರತನಳ ದೇಹವು ಸೊರಗಿ ಕಡ್ಡಿಯಾಗಿತ್ತು. ಆರಳಿದ ಸೂರ್ಯಕಾಂತಿ ಹೂವಿನಂತಿರುತ್ತಿದ್ದ ಮುಖವು ಬಾಡಿ ಕಂದಿಹೋಗಿತ್ತು— ಚಿತ್ರಕ್ಕೆ ಜೀವನ ಸ್ಪಂದಗಳನ್ನು ತರುತ್ತಿದ್ದ ಬಣ್ಣವು ಮಾಸಿ ಹೋಗಿ ಬರಿಯ ಆಕೃತಿಯೊಂದು ಉಳಿದಿತ್ತು—ಕೇಳುವುದಕ್ಕೆ ಹಿತವಾದ, ಪ್ರಾಣಪ್ರದವಾದ, ಅಹ್ಲಾದದಲ್ಲಿ ತೊಯ್ದ ಸಂಗೀತವು ಆಕಾಶದಲ್ಲಿ ವಿಲೀನವಾಗಿ ಅದರ ಕ್ಷೀಣ ಉದಾಸ ಪ್ರತಿಧ್ವನಿ ಮಾತ್ರ ಉಳಿದಂತೆ ಕಾಣುತ್ತಿತ್ತು. ಜೋಹರಾ ಆಕೆಯ ಬಳಿ ಕೂತು ಕರುಣೆ, ವಿವಶತೆ, ನಿರಾಶೆ ಮತ್ತು ತೃಷ್ಣೆಯಿಂದ ಕೂಡಿದ ನೇತ್ರಗಳಿಂದ ಅವನನ್ನೇ ನೋಡುತ್ತಿದ್ದಳು. ಈಗ ಒಂದು ವರ್ಷದಿಂದ ಅವಳು ಹೆಗಲಿರುಳೆನ್ನದೆ ರತನಳ ಸೇವಾಶುಶ್ರೂಷೆಯಲ್ಲಿ ನಿರತಳಾಗಿರುವರು. ರತನಳು ತನ್ನ ಮೇಲೆ ತೋರಿದ ನೇಹವನ್ನೂ, ಅವಿಶ್ವಾಸ ಮತ್ತು ಬಹಿಷ್ಕಾರದ ಆ ವಾತಾವರಣದಲ್ಲಿಯೂ ಅವಳು ತೋರಿದ ಭಗಿನೀಭಾವವನ್ನೂ ನಿನೆಂದೆ ಅವಳು ರತನಳ ಉಪಕಾರವನ್ನು ಈ ಜನ್ಮದಲ್ಲಿ ತೀರಿಸುವಂತಿಲ್ಲ. ಜಾಲಸಳಿಂದಲೂ ದೊರೆಯದ ಸಹಾನುಭೂತಿ ರತನಳ ಕಡೆಯಿಂದ ಸಿಕ್ಕಿತು. ದುಃಖ ಪರಿಶ್ರಮಗಳು ಇಬ್ಬರನ್ನೂ ಒಂದುಗೂಡಿಸಿದುದರಿಂದ ಇಬ್ಬರ ಆತ್ಮಗಳೂ ಒಂದರೊಡನೆ ಒಂದು ಹೆಣೆದುಕೊಂಡವು. ಇಂತಹ ಘನಿಷ್ಠನೇಹವು ಜೋಹರಾ ಕಲ್ಪನೆ ಕೂಡಾ ಮಾಡದ ಹೊಸತೊಂದು ಅನುಭವವಾಗಿತ್ತು. ಅವಳ ವಂಚಿತ

ಹೃದಯಕ್ಕೆ ಈ ವೈತ್ರಿಯಲ್ಲಿ ಪ್ರತಿಪ್ರೇಮ ಪುತ್ರಿಪ್ರೇಮಗಳೆರಡೂ ದೊರೆ ಕೊಂಡವು.

ದೇವೀದೀನನು ರತನಳ ಮುಖವನ್ನು ಚಿಂತಾಯುತ ನೇತ್ರಗಳಿಂದ ನೋಡಿ
 'ಅವಳ ನಾಡಿಯನ್ನು ಪರೀಕ್ಷಿಸಿ 'ಮಾತಾಡದೆ ಎಷ್ಟು ಹೊತ್ತಾಯಿತು?' ಎಂದು
 ಕೇಳಿದನು. ಜಾಲಪಳು ಕಣ್ಣೊರಿಸಿಕೊಳ್ಳುತ್ತಾ 'ಮಾತಾಡುತ್ತ ಇದ್ದಳು,
 ಇದ್ದಕ್ಕಿದ್ದ ಹಾಗೆ ಕಣ್ಣುಗಳು ಮೇಲೆ ಹೋಗಿ ಮೂರ್ಛಿತಳಾದಳು ಡಾಕ್ಟರರನ್ನೂ
 ಬಂದಿಲ್ಲವೆ?' ಎಂದು ಹೇಳಿದಳು. ದೇವೀದೀನನು 'ಇವಳಿಗೆ ತಾಗುವ
 ಮದ್ದು ಯಾವ ವೈದ್ಯನ ಹತ್ತಿರವೂ ಇಲ್ಲವ್ಮಾ' ಎಂದು ಹೇಳಿ, ಒಂದು ಸ್ವಲ್ಪ
 ಬಾದಿಯನ್ನು ಕೈಯಲ್ಲಿ ತೆಗೆದುಕೊಂಡು, ಬಾಯಲ್ಲಿ ಏನೋ ಗುಣುಗುಣುಮಂತ್ರ
 ಹೇಳಿ, ಒಂದು ಚಿಮುಟೆ ಬಾದಿಯನ್ನು ಆಕೆಯ ಹಣೆಗೆ ಹಚ್ಚಿದನು. ಆಮೇಲೆ
 'ಮಗಳೇ ರತನ, ಕಣ್ಣು ತೆರೆಯಮ್ಮಾ' ಎಂದನು.

ರತನಳು ಕಣ್ಣು ತೆರೆದು ಅತ್ತಿತ್ತ ಚಂಚಲ ನೇತ್ರಗಳಿಂದ ನೋಡಿ, 'ನನ್ನ
 ಮೋಟೆರು ಬಂದಿದೆಯೆ? ಅವನೆಲ್ಲಗೆ ಹೋದ? ಸ್ವಲ್ಪ ತಡೆದು ತಂದರೆ
 ಸಾಕೆಂದು ತಿಳಿಸು. ಜೋಹರಾ, ಇವೊತ್ತು ನಾನು ನಿನಗೆ ನನ್ನ ಉಪವನವನ್ನು
 ತೋರಿಸುವೆ. ನಾವಿಬ್ಬರೂ ಉಯ್ಯಾಲೆಯ ಮೇಲೆ ಕೂಡೋಣ' ಎಂದು
 ಬಡಬಡಿಸಿದಳು.

ಜೋಹರಾ ಮತ್ತೆ ಅಳಹತ್ತಿದಳು. ಜಾಲಪಳು ಕಣ್ಣೀರಿನ ವೇಗವನ್ನು
 ಸಹಿಸದಾದಳು. ರತನ ಒಂದು ಕ್ಷಣಕಾಲ ಮಾಡಿನ ಕಡಿ ನೋಡುತ್ತಿದ್ದು ಆ
 ಮೇಲೆ ಒಮ್ಮಿಂದೊಮ್ಮೆಗೆ ಸ್ಮೃತಿಬಂದವಳಂತೆ ಲಜ್ಜಿತಳಾಗಿ ಮೆಲ್ಲಗೆ ನಕ್ಕು
 'ಕನಸು ಕಂಡೆ, ತಂದೆ' ಎಂದು ಹೇಳಿದಳು.

ಚೆಂಬಣ್ಣದ ಆಗಸದ ಮೇಲೆ ಕರಿತೆರೆ ಮುಗಿಬೀಳುವ ಹೊತ್ತು ರತನಳ
 ಜೀವನದ ಮೇಲೆ ವೃತ್ಯವು ತನ್ನ ಕರಿತೆರೆಯನ್ನು ಹೊದೆಯಿಸಿತು.

ರಮಾನಾಥನು ಡಾಕ್ಟರರನ್ನು ಕರೆದುಕೊಂಡು ಬಂದಾಗ ಮನೆಯಲ್ಲಿ
 ಮೌನವಾವರಿಸಿತ್ತು. ರತನಳ ವೃತ್ಯವಿನ ಶೋಕವು 'ಅಯ್ಯಯ್ಯೋ' ಎಂದು
 ಹುಯ್ಯಲಿಡುವ ಶೋಕವಾಗಿರದೆ, ಮೂಕ ರುದನದಿಂದಲೇ ಮುಗಿಸುವಂತಹು
 ದಾಗಿತ್ತು. ಅದನ್ನು ಎಂದೆಂದಿಗೂ ಮರೆವಂತಿಲ್ಲ; ಅದರ ಭಾರವು ಎದೆಯಿಂದ
 ಎಂದೂ ಇಳಿಯುವ ಹಾಗಿಲ್ಲ.

ರತನಳು ಹೋದ ಬಳಿಕ ಜೋಹರಳ ಮನಸ್ಸು ಯಾವ ಕೆಲಸದಲ್ಲಿಯೂ

ಸೇರುತ್ತಿದ್ದಿಲ್ಲ. ನದಿಯ ದಡಕ್ಕೆ ಹೋಗಿ ಅವಳನ್ನು ಸ್ಮರಿಸಿ ಚೆನ್ನಾಗಿ ಅಳುವುದೂ, ರತನಳೂ ತಾನೂ ಕೂಡಿ ನೆಟ್ಟು ಮಾವಿನ ಸಸಿಯ ಬಳಿ ನಿಂತು ಹಲವು ತಾಸುಗಳತನಕ ಜಾನಿಸುತ್ತಿರುವುದೂ, ಅವಳ ನಿತ್ಯದ ಕೆಲಸಗಳಾಗಿದ್ದುವು. ಮಗುವಿನ ಆರೈಕೆಯ ದೆಸೆಯಿಂದ ಜಾಲಪಳಿಗೆ ಜೋಹರಳೊಡನೆ ಹೆಚ್ಚಾಗಿ ಇರಲು ಬರುವಂತಿದ್ದಿಲ್ಲ. ಎಲ್ಲಾದರೂ ಅವಕಾಶ ಸಿಕ್ಕಿದರೆ ಇಬ್ಬರೂ ಸೇರಿ ರತನಳ ಕುರಿತು ಮಾತಾಡಿ ಮರುಗತೊಡಗುವರು.

ಕಾರುತಿಂಗಳು. ಬುವಿಗೂ ನೀರಿಗೂ ಕದನವಾರಂಭವಾಗಿತ್ತು. ಜಲ ಸೇನೆಗಳು ವಾಯುವಾಹನದ ಮೇಲೆ ಸವಾರಿಮಾಡುತ್ತ ಭೂಮಿಯ ಮೇಲೆ ಶರವೃಷ್ಟಿಯನ್ನು ಕರೆಯುತ್ತಿದ್ದವು. ನೀರಿನ ಭೂಸೇನೆಗಳು ಭೂಮಿಯ ಮೇಲೆ ಉತ್ಪಾತವೆಸಗುತ್ತಿದ್ದುವು. ಹಳ್ಳಿಹಳ್ಳಿಗಳೇ ಕೊಚ್ಚಿಕೊಂಡು ಹೋಗುತ್ತಿದ್ದ ಸಮಯವದು. ಜೋಹರಾ ನದೀತಟದಲ್ಲಿ ನಿಂತು ನೆರೆನೀರಿನ ಆಟವನ್ನು ನೋಡುತ್ತಿದ್ದಳು. ತೆರೆಗಳು ಹುಚ್ಚರಂತೆ ಮೊರೆಯುತ್ತಾ, ನೊರೆ ಕಾರುತ್ತಾ, ಎತ್ತರ ಎತ್ತರಕ್ಕೆ ಹಾರುತ್ತಿದ್ದುವು. ಒಮ್ಮೆ ಒಂದು ಹೆಜ್ಜೆ ಮುಂಬರಿದು, ಕೂಡಲೇ ಒಂದಷ್ಟು ದೂರ ಹಿಂದಕ್ಕೆ ಸರಿದು ಮರಳಿ ಸುಳಿಸುಳಿಯಾಗಿ ಮುನ್ನುಗ್ಗುತ್ತಿದ್ದುವು. ಒಂದು ಕಡೆ ಗುಡಿಸಲೊಂದು ಕುಡುಕನಂತೆ ಅತ್ತಿತ್ತ ಒಲೆಯುತ್ತ ಭರದಿಂದ ತೇಲಿ ಹೋಗುತ್ತಿತ್ತು; ಇನ್ನೊಂದೆಡೆ ದೊಡ್ಡದೊಂದು ಮರವು ಶಿಲಾಯುಗದ ಜಂತುವಿನಂತೆ ಮುಳುಗುತ್ತ ತೇಲುತ್ತ ಮುಂಬರಿಯುತ್ತಿತ್ತು. ದನ ಎಮ್ಮೆಗಳು, ಚಾಪೆ-ಮಂಚಗಳು ಇಂದ್ರಜಾಲದ ಚಿತ್ರಗಳಂತೆ ಒಂದರ ಹಿಂದೊಂದು ಕಣ್ಣು ಮುಂದೆ ಹಾದುಹೋಗುತ್ತಿದ್ದುವು.

ಫಕ್ಕನೆ ಒಂದು ಚಿಕ್ಕ ಡೋಣಿ ಕಣ್ಣಿಗೆ ಬಿತ್ತು. ಹತ್ತಿಂಟು ಸ್ತ್ರೀವುರು ಸರ ಅದರಲ್ಲಿ ಒಬ್ಬರಿಗೊಬ್ಬರು ಅವಚಿಕೊಂಡು ಕೂತಿದ್ದರು. ಡೋಣಿ ಒಮ್ಮೆ ಮೇಲೂ ಒಮ್ಮೆ ಕೆಳಗೂ ಓಡಾಡುವುದು. ನೋಡುವವರಿಗೆ 'ಈಗ ಮಗುಚೀತು ಈಗ ಮಗುಚೀತು' ಎಂದು ಕಾಣಬೇಕು. ಅದರೂ ಏನು ಸಾಹಸ! ಈಗಲೂ ಅವರ ಬಾಯಿಂದ 'ಗಂಗಾಮಾತಾರೀಜೈ' ಹೊರಡುತ್ತಿತ್ತು. ಹೆಂಗಸರು ಈಗಲೂ ಗಂಗಾಮಾತೆಯ ಯಶೋಗೀತೆ ಹಾಡುವುದನ್ನು ನಿಲ್ಲಿಸಿರಲಿಲ್ಲ. ಜೀವನ ಮತ್ತು ವೃತ್ಯವಿನ ಈ ತರದ ಸಂಘರ್ಷವನ್ನು ಎಲ್ಲಿ ಕಾಣಬಹುದು? ಇತ್ತಟಗಳ ಜನರೂ ಭಯಭರಿತ ಕುತೂಹಲದಿಂದ ಎದೆಯನ್ನವುಕಿ ಹಿಡಿದು ನಿಂತಿದ್ದರು. ದೋಣಿಯು ಮಗ್ಗಲು ತಿರುವಿದಾಗ ಜನರ ಎದೆ ಹವ್ವನೆ

ಹಾರಿದಂತಾಗುವುದು. ಕೆಲವರು ಹಗ್ಗವನ್ನೆಸೆಯಲು ಯತ್ನಿಸಿದರು; ಆದರೆ ಹಗ್ಗವು ಅವರನ್ನು ಮುಟ್ಟದೆ ನಡುವಿನಲ್ಲೇ ಬೀಳುತ್ತಿತ್ತು. ಕೊನೆಗೊಮ್ಮೆ ಎಲ್ಲರೂ ನೋಡುತ್ತಿದ್ದ ಹಾಗೆ ದೋಣಿ ಧೊಪ್ಪನೆ ಮಗುಚಿಬಿತ್ತು. ಸ್ವಲ್ಪ ಹೊತ್ತು ಸ್ತ್ರೀಪುರುಷರೆಲ್ಲ ನೀರಿನಲ್ಲಿ ತೇಕು ಮುಳುಗು ಹಾಕುತ್ತಿರುವುದು ಕಂಡಿತು. ಆಮೇಲೆ : ಎಲ್ಲರೂ ಕಣ್ಮರೆಯಾದರು. ಏನೋ ಒಂದು ಬಿಳಿಯಾದ ವಸ್ತು ಕಡೆಗೆ ಬರುವಂತೆ ತೋರಿತು. ಒಂದು ದೊಡ್ಡ ಅಲೆಯು ಅದನ್ನು ದಂಡೆ ಯಿಂದ ಸುಮಾರು ಇಪ್ಪತ್ತು ಗಜಗಳ ದೂರಕ್ಕೆ ತಂದೆಸೆದಾಗ ಆ ವಸ್ತು ಒಬ್ಬಳು ಸ್ತ್ರೀಯರಬೇಕೆಂದು ಗೊತ್ತಾಯಿತು. ಜೋಹರಾ, ಜಾಲಪಾ, ರಮಾನಾಥ, ಈ ಮೂವರೂ ನಿಂತಿದ್ದರು. ಆ ಹೆಂಗಸಿನ ಕೈಯಲ್ಲೊಂದು ಹಸುಗೂಸಿದ್ದ ಹಾಗೆ ತೋರಿತು; ಆ ಎರಡು ಜೀವಗಳನ್ನುಳಿಸಬೇಕೆಂದು ದಡದ ಮೇಲಿನ ಈ ಮೂರು ಜೀವಗಳು ಕಾತರಿಸಿದುವು. ಆದರೆ ಇಪ್ಪತ್ತು ಗಜ ದೂರ ಈಸಿ ಆಕಡೆ ಹೋಗುವುದು ಅಂಗೈಯ ಮೇಲಿನ ತುತ್ತಾಗಿರಲಿಲ್ಲ. ರಮಾನಾಥನು ಈಸುವುದರಲ್ಲಿ ಅಂಥ ಗಟ್ಟಿಗನೂ ಅಲ್ಲ. ಅಲೆಗಳ ಸೆಳೆತದಿಂದ ಕಾಲು ತಪ್ಪಿ ಹೋದಲ್ಲಿ ಮತ್ತೆ ಬೀಳುವುದು ಬಂಗಾಳ ಆಖಾತದಲ್ಲಿಯೇ ಸರಿ.

ಜೋಹರಾ 'ನಾನು ಪ್ರಯತ್ನಿಸಿ ನೋಡುತ್ತೇನೆ' ಎಂದಳು. ರಮಾನಾಥನು ನಾಚಿಕೆಯಿಂದ 'ಹೋಗಲಿಕ್ಕೆನು, ನಾನೂ ಸಿದ್ಧನೇ; ಆದರೆ ಅಲ್ಲಿಯ ವರೆಗೆ ಮುಟ್ಟಲಾಗುವುದು ಸಂಶಯ. ಏನು ಸೆಳೆತ!' ಎಂದು ಹೇಳಿದನು. ಜೋಹರಾ ನೀರಿನೊಳಗೆ ಒಂದು ಕಾಲನ್ನಿರಿಸಿ 'ಬೇಡ, ನಾನು ಈಗಲೇ ಎತ್ತಿ ತರುತ್ತೇನೆ' ಎಂದು ಹೇಳಿ ಸೊಂಟದವರೆಗೆ ನೀರಿನಲ್ಲಿಳಿದಳು. ರಮಾನಾಥನು ಸಂಶಯದಿಂದ 'ಯಾಕೆ ಸುಮ್ಮನೆ ಪ್ರಾಣ ಕಳೆದುಕೊಳ್ಳಲು ಹೋಗುತ್ತೀಯೆ ? ನೀನಿಳಿದ ಜಾಗೆಯಲ್ಲೇ ಒಂದು ಸುಳಿಯಿರುವಂತೆ ಕಾಣುವುದು. ನಿಲ್ಲು, ನಿಲ್ಲು, ನಾನು ಹೋಗುತ್ತೇನೆ' ಎಂದು ಅವಸರವಾಗಿ ನುಡಿದನು. ಜೋಹರಾ ಕೈಸನ್ನೆಮಾಡಿ 'ಬೇಡ, ಬೇಡ. ನನ್ನಾಣೆ, ಬರಬೇಡ. ನನಗೆ ಈಜು ಗೊತ್ತಿದೆ' ಎಂದು ತಿಳಿಸಿದಳು.

ಜಾಲಪಾ ಎಂದಳು—ಅದು ಬರಿಯ ಹೆಣವಾಗಿರಲಿಕ್ಕೆ ಬೇಕು.

ರಮಾ—ಪ್ರಾಣ ಇರಲಿಕ್ಕೂ ಸಾಕು.

ಜಾಲಪಾ—ಓಹೋ, ಜೋಹರಳಿಗೆ ಈಜು ಕೂಡ ಬರುತ್ತಿದೆ. ಎಂತಲೇ ಧೈರ್ಯದಿಂದ ಹೋಗಿದ್ದಾಳೆ.

ರಮಾನಾಥನು ಜೋಹರಳ ಕಡೆಗೆ ಚಿಂತಿತವೃಷ್ಟಿಯಿಂದ ನೋಡುತ್ತಾ ಹೇಳಿದನು—ಹಾಂ, ಏನೋ ಸ್ವಲ್ಪಸ್ವಲ್ಪ ಬರುತ್ತಿರಬಹುದು. ದೇವರು ಒಮ್ಮೆಗೆ ಅವಳು ಹಿಂದೆ ಬರುವ ಹಾಗೆ ಮಾಡಿದರೆ ಸಾಕು. ನನ್ನ ಹೇಡಿತನ ವನ್ನು ಕಂಡು ನನಗೇ ನಾಚುಗೆ ಎನಿಸುತ್ತಿದೆ.

ಜಾಲಪಾ ನಾಚಿಕೆಗೇಡಿಯಂತೆ ಹೇಳಿದಳು—ಇದರಲ್ಲಿ ನಾಚುಕೆ ಎಲ್ಲಿಂದ ಬಂತು? ಸತ್ತ ಹೆಣಕೃಗಿ ಪ್ರಾಣವನ್ನು ಸಂಕಟಕ್ಕೊಡ್ಡುವುದರಿಂದ ಪ್ರಯೋಜನವೇನು? ಜೀವವಿರುತ್ತಿದ್ದರೆ ನಾನೇ ನಿಮಗೆ ಹೋಗಿರೆಂದು ಹೇಳುತ್ತಿರಲಿಲ್ಲವೆ?

ರಮಾನಾಥನು ತನ್ನ ಆತ್ಮವನ್ನು ಧಿಕ್ಕರಿಸಿಕೊಳ್ಳುತ್ತಾ ನುಡಿದನು— ಪ್ರಾಣವಿದೆಯೋ ಇಲ್ಲವೋ ಎಂದು ಇಷ್ಟು ದೂರದಿಂದ ಹೇಗೆ ತಿಳಿಯಬೇಕು? ಮಕ್ಕಳು ಮರಿಯುಳ್ಳ ಮನುಷ್ಯರಿಗೆ ಪೌರುಷವಿಲ್ಲವೆಂಬುದು ನನಗಿಗ ಖಚಿತ ವಾಯಿತು. ನಾನು ಗಂಡಸು ಸಂತಿರುವಾಗ ಜೋಹರಾ ಮುಂದಾಗ ಬೇಕಾ ಯಿತು.

ಅಷ್ಟರಲ್ಲಿ ಒಂದು ಜೋರಿನ ತೆರೆ ಬಂದು ಹೆಣವನ್ನು ಸೆಳೆದುಕೊಂಡು ಹೋಗಿಬಿಟ್ಟಿತು. ಜೋಹರಾ ಅದನ್ನು ಸಮೀಪಿಯಾಗಿತ್ತು; ಎಳೆಯಲೆಂದು ಕೈಚಾಚಿಯೂ ಆಗಿತ್ತು. ಆದರೆ ನಡುವೆ ಈ ತೆರೆ ಬಂದು ಅವಳನ್ನೂ ದೂರಕ್ಕೊಗೆಯಿತು. ಸ್ವತಃ ಅವಳೇ ಆದರ ಜೋರಿಗೆ ಸಿಲುಕಿ ಪ್ರವಾಹದಲ್ಲಿ ತೇಲಿಕೊಂಡು ಹೋಗಿಬಿಟ್ಟಳು. ಸ್ವಲ್ಪ ಬಲಮಾಡಿ ಸಾವರಿಸಿಕೊಳ್ಳುವೆನೆನ್ನುವು ದರೊಳಗೆ ಇನ್ನೊಂದು ತೆರೆ ಅವಳನ್ನು ದೂಡಿಬಿಟ್ಟಿತು.

ರಮಾನಾಥನು ವ್ಯಗ್ರನಾಗಿ ನೀರಿಗೆ ಹಾರಿದನು. 'ಜೋಹರಾ, ಜೋಹರಾ! ಇಗೋ ಬಂದೆ' ಎಂದು ಬೊಬ್ಬೆಯಿಡುತ್ತಾ ಮುಂದುವರಿದನು.

ಆದರೆ ಜೋಹರಳಿಗೆ ತೆರೆಗಳ ಜೊತೆಯಲ್ಲಿ ಹೋರಾಡುವ ಶಕ್ತಿ ಇದ್ದಿರ ಲಿಲ್ಲ. ಶವದೊಡನೆ ಅವಳು ಭರದಿಂದ ಸಾಗುತ್ತಿದ್ದಳು. ಅವಳ ಕೈಕಾಲುಗಳ ಆಟ ನಿಂತಾಗಿತ್ತು.

ಸಹಸಾ ಇನ್ನೊಂದು ದೊಡ್ಡತೆರೆ ಬಂದು ಅವಳು ಅದರಲ್ಲಿ ಮರೆಯಾಗಿ ಬಿಟ್ಟಳು. ಒಂದು ಕ್ಷಣದ ಬಳಿಕ ಅವಳ ಕೂದಲುಗಳು ತೋರಿದುವು. ಅದೂ ಒಂದು ಕ್ಷಣಕಾಲ ಮಾತ್ರ! ಅದೇ ಅವಳ ಅಂತಿಮ ದೃಶ್ಯ!

ರಮಾನಾಥನು ನೂರು ಗಜಗಳವರೆಗೆ ಕೈಕಾಲುಗಳನ್ನು ಬಡಿಯುತ್ತ

ಮುಂಬರಿದನು; ಅಷ್ಟಕ್ಕೇ ತೆರೆಗಳ ಪ್ರತಿರೋಧದ ದೆಸೆಯಿಂದ ಅವನಿಗೆ ಉಸಿರು ಕಟ್ಟಿದಂತಾಗಿತ್ತು. ಇನ್ನು ಮುಂದೆ ಹೋಗುವುದಾದರೂ ಎಲ್ಲಿಗೆ? ಜೋಹರಳೂ ಕಾಣಿಸುವುದಿಲ್ಲ. ಅವಳ ಆ ಅಂತಿಮ ದೃಶ್ಯ ಕಣ್ಣುಮುಂದೆ ನಲಿಯುತ್ತಿತ್ತು.

ಜಾಲಪಾ ದಡದಲ್ಲಿ ನಿಂತು 'ಹಾಯ್ ಹಾಯ್' ಎನ್ನುತ್ತಿದ್ದವಳು ತುಸು ಹೊತ್ತಿನ ಬಳಿಕ ತಾನೂ ನೀರಿಗೆ ಹಾರಿದಳು. ರಮಾನಾಥನು ಇನ್ನು ಮುಂಬರಿಯದಾದನು. ಒಂದು ಶಕ್ತಿ ಅವನನ್ನು ಮುಂದಕ್ಕೆಳೆಯುತ್ತಿತ್ತು; ಇನ್ನೊಂದು ಹಿಂದೆ ಜಗ್ಗುತ್ತಿತ್ತು. ಮುಂದಿನ ಶಕ್ತಿಯಲ್ಲಿ ಅನುರಾಗ, ನಿರಾಶೆ, ಬಲಿದಾನಗಳಿದ್ದವು; ಹಿಂದಿನ ಶಕ್ತಿಯಲ್ಲಿ ಕರ್ತವ್ಯ, ನೇಹ ಮತ್ತು ಬಂಧನ ಇದ್ದವು. ಬಂಧನವು ಅವನನ್ನು ತಡೆಗಟ್ಟಿತು. ಅವನು ಹಿಂದೆ ತಿರುಗಿದನು.

ಕೆಲವು ಕ್ಷಣಗಳ ವರೆಗೆ ಜಾಲಪಾ ರಮಾನಾಥರು ಮೋಣಕಾಲುದ್ದ ನೀರಲ್ಲಿ ನಿಂತು ಜೋಹರಳನ್ನು ತೆರೆಯು ನುಂಗಿದ ಆ ದಿಕ್ಕನ್ನೇ ದಿಟ್ಟಿಸುತ್ತಲಿದ್ದರು. ರಮಾನಾಥನ ಬಾಯಿ ಆತ್ಮಧಿಕ್ಕಾರದಿಂದ ಮುಚ್ಚಿಹೋಗಿತ್ತು; ಜಾಲ ಪಳ ನಾಲಗೆಯನ್ನು ಶೋಕಲಜ್ಜೆಗಳು ಬಿಗಿಹಿಡಿದಿದ್ದವು.

ಜಾಲಪಾ ನೀರಿನಿಂದ ಮೇಲೆ ಬಂದು ದಡದಲ್ಲಿ ನಿಂತಳು. ಆದರೂ ಬಾಯಲ್ಲಿ ಸೊಲ್ಲು ಹೊರಡದು. ವೃತ್ಯುವಿನ ಈ ಆಘಾತವು ಅವಳನ್ನು ಪರಾಭೂತಗೊಳಿಸಿತ್ತು. ಜೀವನವು ಅದೆಷ್ಟು ಅಸ್ಥಿರವೆಂಬುದು ಎರಡನೆಯ ಬಾರಿ ಅವಳ ಕಣ್ಣೆದಿರಿಸಲೆಯೇ ಚರಿತಾರ್ಥವಾದಂತಾಯಿತು. ರತನಳು ಸಾಯುವಳೆಂಬ ಸಂದೇಹವಾದರೂ ಮೊದಲಿಂದಲೂ ಇದ್ದಿತು. ಆದರೆ ಜೋಹರಳ ಮರಣ ಬರಸಿಡಲಿಗೆ ಸಮಾನ! ಇದೇ ಅರ್ಥತಾಸಿನ ಹಿಂದೆ ಮೂವರೂ ಒಟ್ಟಾಗಿ ಜಲಕ್ರೀಡೆ ನೋಡಲು ಹೊರಟಿದ್ದರು. ವೃತ್ಯುವಿನ ಇಂತಹ ಭಯಂಕರ ಕ್ರೀಡೆ ನೋಡಸಿಗುವುದೆಂದು ಯಾರಿಗಾದರೂ ಎಣಿಕೆ ಇತ್ತೆ ?

ಈ ನಾಲ್ಕು ವರುಷಗಳಲ್ಲಿ ಜೋಹರಳು ತನ್ನ ಸೇವೆ, ಆತ್ಮತ್ಯಾಗ ಮತ್ತು ಸರಳ ಸ್ವಭಾವದಿಂದ ಎಲ್ಲರನ್ನೂ ಮುಗ್ಧಗೊಳಿಸಿದ್ದಳು. ತನ್ನ ಅತೀತವನ್ನು ಹಾಳುಗಡೆವುದಕ್ಕೆ, ಹಿಂದಿನ ಕಳಂಕವನ್ನು ತೊಳೆಯುವುದಕ್ಕೆ ಇದೊಂದಲ್ಲದೆ ಅವಳ ಬಳಿ ಬೇರೆ ಸಾಧನವಾದರೂ ಯಾವುದಿತ್ತು ? ಅವಳ ಎಲ್ಲ ಕಾಮನೆಗಳೂ, ಸರ್ವವಾಸನೆಗಳೂ ಸೇವೆಯಲ್ಲಿ ಲೀನವಾದುವು. ಕಲಕತ್ತಿಯಲ್ಲಿ ಅವಳು ನಿಲಾಸ ಮತ್ತು ಮನೋರಂಜನೆಯ ಸಾಮಗ್ರಿಯಾಗಿದ್ದಳು; ಇಲ್ಲಿ

ಆದರಪಾತ್ರ ವಸ್ತುವಾದಳು. ಎಲ್ಲರೂ ಅವಳನ್ನು ಮನೆಯವಳಂತೆ ನೋಡುತ್ತಿದ್ದರು. ದಯಾನಾಥ ರಾಮೇಶ್ವರಿಯರ ಸಮಾಧಾನಕ್ಕೆ ಅವಳು ದೇವೀ ದೀನನ ವಿಧವೆ ಸೊಸೆಯೆಂದು ಹೇಳಿದಳು. ಕಲಕತ್ತಿಯಲ್ಲಿ ಅವಳು, 'ನಿನ್ನೊಡನೆ ಇರಲು ಅನುಮತಿ ಕೊಡುತ್ತೀರಾ?' ಎಂದು ಜಾಲಪಳನ್ನು ಬೇಡಿದ್ದಳು. ಜಾಲಪಳ ವಿಶ್ವಾಸಮಯ ಔದಾರ್ಯವು ಅವಳಿಗೆ ಆತ್ಮಶುದ್ಧಿಯ ಮಾರ್ಗವನ್ನು ತೋರಿಸಿತು; ರತನಳ ನಿಷ್ಕ್ರಮಜೀವನವು ಅವಳು ಆ ದಾರಿಯಲ್ಲಿ ಮುಂಬರಿವಂತೆ ಹುರುಪುಗೊಳಿಸಿತು.

ಕೆಲಹೊತ್ತಿನ ಬಳಿಕ ರಮಾನಾಥನೂ ನೀರಿನಿಂದ ಮೇಲೆ ಬಂದನು. ಇಬ್ಬರೂ ಮನೆಯದಾರಿ ಹಿಡಿದರು.

ಆಗಾಗ ರಮಾನಾಥನೂ ಜಾಲಪಳೂ ನದಿಯ ದಡಕ್ಕೆ ಬಂದು ಕುಳಿತು ಜೋಹರಳು ಜಲಮಗ್ನಳಾಗಿದ್ದ ಆ ಸ್ಥಳದ ಕಡೆಗೇ ನೋಡುತ್ತಿದ್ದರು. ಎಷ್ಟೋ ದಿನಗಳ ವರೆಗೆ ಜೋಹರಾ ಜೀವಂತಳಾಗಿರಬಹುದೆಂದೂ ಒಂದಲ್ಲ ಒಂದು ದಿನ ಎತ್ತಣಿಂದಲಾದರೂ ತಮ್ಮನ್ನು ಬಂದು ಸೇರುವಳೆಂದೂ ಅವರಿಗೆ ನಂಬುಗೆ ಯಿತ್ತು. ಆದರೆ ಮೆಲ್ಲಮೆಲ್ಲಗೆ ಆ ಆಸೆಯು ಶೋಕದ ರೂಪದಲ್ಲಿ ಅಳಿಯಿತು. ಜೋಹರಳ ರೂಪವು ಅವರ ಕಣ್ಣುಮುಂದೆ ಯಾವಾಗಲೂ ತಿರುಗುತ್ತಿತ್ತು. ಅವಳು ಹೆಚ್ಚಿದ ಗಿಡಬಳ್ಳಿಗಳೂ, ಅವಳು ಸಾಕಿದ ಬೆಕ್ಕೂ, ಅವಳು ಕಸೂತಿ ಮಾಡಿದ ಬಟ್ಟೆಬರೆಗಳೂ, ಅವಳು ವಾಸಿಸುತ್ತಿದ್ದ ಕೋಣೆಯೂ, ಅವಳ ಸ್ಮೃತಿಚಿಹ್ನವಾಗಿ ಉಳಿದಿದ್ದವು. ಅವನ್ನು ಕಂಡಾಗೆಲ್ಲ ರಮಾನಾಥನ ಕಣ್ಣೆದಿರು ಜೋಹರಳ ಚಿತ್ರ ಬಾರದಿರುವುದಿಲ್ಲ.



